

UNIVERSAL
LIBRARY

OU_198187

UNIVERSAL
LIBRARY

OSMANIA UNIVERSITY LIBRARY

Call No. K 83-1 Accession No. K 317
N 215

Author నారాయణ్, ఆర్.కే.

Title స్వామియక్తు రిచనస్థితిః

This book should be returned on or before the date
last marked below.

ಸ್ವಾಮಿ ಮತ್ತು ಲೇವನ ಸ್ನೇಹಿತರು

ಮೂಲ ಲೇಖಕರು :
ಆರ್. ಕೆ. ನಾರಾಯಣ್

1945

ಅನುವಾದಕರು
ಎಚ್. ವೈ. ಶಾರದಾಪ್ರಸಾದ್


ಚಿತ್ರಕಾರರು :
ಆರ್. ಕೆ. ಲಕ್ಷ್ಮಣ್

“ ಇಂಡಿಯನ್ ಥಾಟ್ ” ಪ್ರಕಟನೆಗಳು
ಲಕ್ಷ್ಮೀಪುರಂ ಮೈಸೂರು

ಮೊದಲನೆಯ ಮುದ್ರಣ : ೧೯೪೫.

ಮುದ್ರಣಕಾರರು :

ಜಿ. ಎಚ್. ರಠನುರಾವ್, ಬಿ.ಎಸ್.ಸಿ.
ಮೈಸೂರು ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಹೌಸ್
ಮೈಸೂರು



“ ಏನೂ ಇಲ್ಲದೆಹೋದರೆ, ಈ ಕಾಗದ ಏತಕ್ಕೆ ? ”

ಸ್ವಾಮಿ ಮತ್ತು ಅವನ ಸ್ನೇಹಿತರು

ಅಧ್ಯಾಯ ಒಂದು

ಸೋಮವಾರ ಬೆಳಿಗ್ಗೆ

ಸೋಮವಾರ ಬೆಳಿಗ್ಗೆ ಹಾಸಿಗೆಯಿಂದೆದ್ದು ಕಣ್ಣು ಬಿಡುವುದಕ್ಕೆ ಕೂಡ ಸ್ವಾಮಿನಾಥನಿಗೆ ಇಷ್ಟವಿಲ್ಲ. ವಾರದಲ್ಲೆಲ್ಲ ಅವನಿಗೆ ಸೋಮವಾರ ಅಂದ್ರೆ ಆಗದು. ಶನಿವಾರ ಭಾನುವಾರಗಳ ಸೊಗಸಾದ ಸ್ವಾತಂತ್ರ್ಯವಾದ ಮೇಲೆ ಇದ್ದಕ್ಕಿದ್ದಂತೆ ಸೋಮವಾರದ ಶಿಸ್ತಿಗೆ ತಲೆಬಾಗುವುದು ಸುಲಭವೆ? ಸ್ಕೂಲನ್ನು ನೆನಸಿಕೊಂಡ ಮಾತ್ರವೇ ಅವನ ಮೈಯೈಲ್ಲ ನಡುಗಿತು. ಮಾಸಲು ಹಳದಿಬಣ್ಣದ ಸ್ಕೂಲುಕಟ್ಟಡ; ಅವನ ಕ್ಲಾಸ್ ಟೇಚರು ಆ ಕೆಂಡಗಣ್ಣು ವೇದನಾಯಗಂ; ಆಮೇಲೆ ಅವರ ಹೆಡ್ ಮೇಷ್ಟ್ರು, ಅವರ ಉದ್ದನೆ ಭಡಿ ಬೆತ್ತ. . . .

ಎಂಟು ಗಂಟೆಯ ವೇಳೆಗಾಗಲೆ ತನ್ನ ಕೊಠಡಿ ಸೇರಿ ಮೇಜಿನ ಮುಂದೆ ಕುಳಿತುಬಿಟ್ಟಿದ್ದ, ಸ್ವಾಮಿನಾಥ. ಅವರ ತಂದೆಯ ಆಫೀಸ್ ರೂಂನ ಒಂದು ಮೂಲೆಯೇ ಅವನ ಕೊಠಡಿ. ಅವನಿಗೊಂದು ಮೇಜು. ಅದರ ಮೇಲೆ ಅವನ ಸರ್ವಸ್ವವೂ ರಾಸಿರಾಸಿಯಾಗಿ ಬಿದ್ದಿತ್ತು. ಅವನ ಕೋಟು, ಟೋಪಿ, ಸ್ಲೇಟು, ಶಾಯಿಕುಡಿಕೆ, ಪುಸ್ತಕಗಳು ಎಲ್ಲವೂ ಅಲ್ಲೇ. ಸ್ಕೂಲಿನ ಮೇಲೆ ಕುಳಿತು ಆ ದಿನ ಏನೇನು ಪಾಠವಿತ್ತೋ ನೆನಪುಮಾಡಿ ಕೊಳ್ಳಲು ಕಣ್ಣು ಮುಚ್ಚಿ ಆಲೋಚಿಸಿದ. ಮೊದಲು ಲೆಕ್ಕ—ಲಾಭನಷ್ಟ ದಲ್ಲಿ ಐದುಪ್ರಶ್ನೆ ; ಆ ಮೇಲೆ ಇಂಗ್ಲೀಷು—ಎಂಟನೆಯ ಪಾಠದಲ್ಲಿ ಒಂದು ಪುಟ ಕಾಪಿಮಾಡಿ, ಕಷ್ಟವಾದ ಪದಗಳೆಲ್ಲ ಡಿಕ್ಷನರಿ ಅರ್ಥ ಬರೆಯಬೇಕು ; ಆ ಮೇಲೆ ಭೂಗೋಳ.

ಇದಿಷ್ಟೂ ಮಾಡಿ, ಸ್ಕೂಲಿಗೆ ಸಿದ್ಧವಾಗುವುದಕ್ಕೆ ಇನ್ನೆರಡೇ ಗಂಟೆ!

೨

ಉದ್ದನೆಯ ಕಿಟಕಿ ಕಡೆಗೆ ಬೆನ್ನುಮಾಡಿಕೊಂಡು ಕೆಂಡಗಣ್ಣು ವೇದನಾಯಗಂ ತರಗತಿಯ ಈಗ್ರಸನದಲ್ಲಿ ಆರಾಮವಾಗಿ ಮಂಡಿಸಿದ್ದಾರೆ. ಕಿಟಕಿಯ ಸಲಾಕಿಗಳ ಮೂಲಕ ನೋಡಿದರೆ ಡ್ರಿಲ್ ಮೈದಾನದ ಒಂದು ಭಾಗ, ಶಾಲೆಯ ಶಿಶುವಿಹಾರ ವಿಭಾಗದ ವರಾಂಡದ ಒಂದು ಮೂಲೆ ಕಾಣುತ್ತವೆ. ಎಡಗಡೆಗೆ ಭಾರಿ ಕಿಟಕಿಗಳು. ಅದರಾಚೆ ವಿಶಾಲವಾದ ಬಯಲು. ಬಯಲಿನ ಆ ಕಡೆಯ ಕೊನೆಯಲ್ಲೆ ರೈಲ್ವೆಕಂಬಿ.

ಶಿಶುವಿಹಾರದ ಮಕ್ಕಳು ಎಡವಿ ಮುಗ್ಗರಿಸಿ ಒಬ್ಬರಮೇಲೊಬ್ಬರು ಬೀಳುವುದು, ಹನ್ನೆರಡೂವರೆಯ “ಮೆಯಿಲ್” ಗಾಡಿ ಸರಯೂನದಿಯ ಸೇತುವೆಯ ಮೇಲೆ ಗಡಗಡ ಧೂಳಿನ ಎಂದು ಸದ್ದುಮಾಡಿಕೊಂಡು ಹೋಗುವುದು—ಇದೆಲ್ಲ ಎಡಗಡೆಯ ಕಿಟಕಿಯ ಮೂಲಕ ಕಾಣುವುದು. ಇವು ಕಾಣದೆ ಹೋಗಿದ್ದರೆ ಸ್ವಾಮಿನಾಥನಿಗೆ ತರಗತಿಯಲ್ಲಿ ಕುಳಿತಿರುವುದು ಸಾಧ್ಯವೇ ಆಗುತ್ತಿರಲಿಲ್ಲ.

ಮೊದಲನೆಯ ಗಂಟೆ ಹಾಗೂಹೀಗೂ ಮುಗಿಯಿತು. ಎರಡನೆಯ ಪಿರಿಯಡ್ಡಿನಲ್ಲಿ ಲೆಕ್ಕ. ವೇದನಾಯಗಂ ಹೊರಗೆ ಹೋಗಿ ಎರಡುಮೂರು ನಿಮಿಷಗಳಲ್ಲೇ ಗಣಿತದ ಉಪಾಧ್ಯಾಯನ ಪಾತ್ರದಲ್ಲಿ ಹಿಂದಿರುಗಿದರು. ಒಂದೇ ಸಮನೆ ಗೊಗ್ಗರುಗಂಟಲಲ್ಲಿ ಏನೋ ಒರಲಿಕೊಂಡು ಹೋಗುತ್ತಿದ್ದರು. ಸ್ವಾಮಿನಾಥನಿಗೆ ವಿಪರೀತ ಬೇಜಾರಾಯಿತು. ಉಪಾಧ್ಯಾಯನ ದನಿಯನ್ನು ಸಹಿಸುವುದಕ್ಕಾಗದೆಹೋಯಿತು. ನಿದ್ದೆ ಬರುವಂತಾಯಿತು.

“ಮನೆ ಲೆಕ್ಕ ಎಲ್ಲಿ?” ಸ್ವಾಮಿನಾಥ ಬೆಂಚಿನಿಂದ ನೆಗೆದು ಉಪಾಧ್ಯಾಯರ ಹತ್ತಿರ ಬಂದು ತನ್ನ ಪುಸ್ತಕವನ್ನು ಮೇಜಿನ ಮೇಲಿರಿಸಿದ. ಮೇಷ್ಟರು ಲೆಕ್ಕ ನೋಡುತ್ತಿದ್ದಾರೆ; ಇವನು ಮೇಷ್ಟರ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದಾನೆ. ಅಯ್ಯೋ, ಹತ್ತಿರದಿಂದ ನೋಡಿದರೆ ಮೇಷ್ಟರ ಮುಖದಲ್ಲಿ ರೋಷವೇ ಕಾಣುವುದಿಲ್ಲ! ಧೂ, ಅವರ ಕಣ್ಣು ಒಂದಕ್ಕೊಂದು ತೀರ ಹತ್ತಿರ. ಬೆಂಚಿನಿಂದ ಕಾಣಿಸುವುದಕ್ಕಿಂತ ಅವರ ಗಡ್ಡದ ಮೇಲೆ ಹೆಚ್ಚು ಕೂದಲಿವೆ. ಒಟ್ಟಿನಲ್ಲಿ ಮೇಷ್ಟರು ತೀರ ವಿಕಾರ.

ಸ್ವಾಮಿನಾಥನ ಧ್ಯಾನಕ್ಕೆ ಭಂಗಬಂತು. ಎಡತೋಳಿನಲ್ಲಿ ತುಂಬ ನೋವಾಗುತ್ತಿದೆ. ಮೇಷ್ಟರು ಒಂದು ಕೈಯಿಂದ ಸ್ವಾಮಿನಾಥನ ತೋಳನ್ನು ಬಲವಾಗಿ ನುಲಿಯುತ್ತಿದ್ದಾರೆ, ಇನ್ನೊಂದರಿಂದ ಅವನು ಮಾಡಿದ ಲೆಕ್ಕ ವನ್ನೆಲ್ಲ ನಿರ್ದಾಕ್ಷಿಣ್ಯವಾಗಿ ಹೊಡೆದುಹಾಕುತ್ತಿದ್ದಾರೆ, ಪುಟದ ಅಡಿಯಲ್ಲಿ “ಏನೇನೂ ಪ್ರಯೋಜನವಿಲ್ಲ” ಎಂದು ಗೀಚಿ, ಪುಸ್ತಕವನ್ನು ಸುರುಳಿ ಸುತ್ತಿ ಸ್ವಾಮಿನಾಥನ ಮುಖದ ಮೇಲೆಸೆದು ಅವನನ್ನು ಬೆಂಚಿನ ಕಡೆ ಅಟ್ಟಿಯೇ ಬಿಟ್ಟರು ಮೇಷ್ಟರು.

ಮುಂದಿನ ಪಿರೀಡಿನಲ್ಲಿ ಚರಿತ್ರೆ. ಚರಿತ್ರೆ ಬಂತೆಂದರೆ ಸಾಕು, ಹುಡುಗರಿಗೆ ಬಲು ಆಸೆ. ಚರಿತ್ರೆ ಮೇಷ್ಟರ ಹೆಸರು ಡಿ. ಪಿಳ್ಳೆ. ಬಹಳ ಒಳ್ಳೆಯವರು, ತುಂಬ ಕರುಣೆ, ಒಳ್ಳೆ ಹಾಸ್ಯ ಎಂಬುದಾಗಿ ಹೆಸರು ಸಂಪಾದಿಸಿದ್ದರು. ಎಂದೂ ಯಾವ ವಿದ್ಯಾರ್ಥಿಯನ್ನೂ ಬೈದಿಲ್ಲವಂತೆ. ಯಾರ ಮೇಲೆಯೂ ಹುಬ್ಬು ಗಂಟುಹಾಕಿಕೊಂಡಿದ್ದಿಲ್ಲವಂತೆ. ಆತ ಪಾಠ ಹೇಳುವ ಕ್ರಮವೇ ಬೇರೆ. ಯಾವ ಶಿಕ್ಷಣವಿಧಾನವನ್ನೂ ಅನುಸರಿಸುತ್ತಿರಲಿಲ್ಲ. ವಾಸ್ಕೋಡಿಗಾಮ, ಕ್ಲೈವ್, ಹೆಸ್ಟಿಂಗ್ಸ್ ಇವರ ಜೀವನದಿಂದ ನೂರಾರು ಕತೆಗಳನ್ನು ಹುಡುಗರಿಗೆ ಹೇಳುವರು. ಚರಿತ್ರೆಯಲ್ಲಿ ಬರುವ ಅನೇಕ ಕದನಗಳನ್ನು ಆತ ವಿವರಿಸಿದನೆಂದರೆ, ಮದ್ದುಗುಂಡುಗಳ ಹಾರಾಟ, ಸಾಯುವವರ ಚೀರಾಟ ಎಲ್ಲವೂ ಕೇಳಿಸುವುದು. ಹೆಡ್ವೀಷ್ಟ್, ಆಗಾಗ ಸ್ಕೂಲಿನ ಹಜಾರದಲ್ಲಿ ಹೆಜ್ಜೆಸದ್ದು ಮಾಡದೆ ಬೆಕ್ಕಿನಂತೆ ನಿಶ್ಯಬ್ದವಾಗಿ ತಿರುಗಾಡಿ ಪ್ರತಿ ತರಗತಿಯ ಬಾಗಿಲ ಹತ್ತಿರವೂ ಕಾಣದಂತೆ ನಿಂತು ಪಾಠ ವನ್ನು ಕೇಳುವ ಪದ್ಧತಿ. ಆದರೆ ಈ ಪಿಳ್ಳೆಯನ್ನು ತಿದ್ದುವುದು ಮಾತ್ರ ಸಾಧ್ಯವಿಲ್ಲ ಎಂದು ಆ ಪ್ರಯತ್ನವನ್ನೇ ಅವರು ಬಿಟ್ಟು ಬಿಟ್ಟಿದ್ದರು.

ಸುವಾರ್ತೆಯ ಪಿರೀಡೇ ಆ ದಿನ ಕಡೆಯದು. ಅಂಥ ಬೇಜಾರೇನೂ ಆಗುತ್ತಿರಲಿಲ್ಲ. ಮೈಜುಮ್ಮೆನ್ನಿ ಸುವಂಥ ದೃಶ್ಯಗಳು ಎಷ್ಟೋವೇಳೆ ಕಣ್ಣು ಮುಂದೆ ನಿಲ್ಲುತ್ತಿರಲಿಲ್ಲವೆ?—ಕೆಂಪುಸಮುದ್ರ ಇಬ್ಬಾಗವಾಗಿ ನೀಳಿ ಯೆಹೂದ್ಯರು ಹಾದುಹೋಗಲು ಮಾರ್ಗಕೊಡುವುದು ; ಸ್ಯಾವ್ ಸನ್ನೆ ಸಾಹಸ

ಗಳು ; ಯೇಸುವು ಗೋರಿಯಿಂದ ಮೇಲೇಳುವುದು,—ಇವೆಲ್ಲ ಯಾರಿಗೆ ತಾನೆ ಇಷ್ಟವಾಗುವುದಿಲ್ಲ? ಆದರೆ ಈ ತರಗತಿಯಲ್ಲಿ ಒಂದೇ ಒಂದು ಕೊರತೆ—ಸುವಾರ್ತೆ ಮೇಷ್ಟರಾದ ಎಬನೀಜರ್‌ಗೆ ಬೇರೆ ಮತಗಳೆಂದರೆ ಮೈಯೈಲ್ಲ ಬಿಂಕಿ.

“ ಅಯ್ಯೋ ಮುಠಾಳರೇ, ಕೊಳಕುತುಂಬಿದ, ಜೀವವಿಲ್ಲದ ಮರದ ಗೊಂಬೆಗಳನ್ನೂ, ಕಲ್ಲಿನ ವಿಗ್ರಹಗಳನ್ನೂ ಏಕೆ ಪೂಜಿಸುತ್ತೀರಯ್ಯ? ಅವು ಮಾತನಾಡಬಲ್ಲವೇ? ಇಲ್ಲ. ಅವು ನೋಡಬಲ್ಲವೇ? ಇಲ್ಲ. ಅವು ನಿಮ್ಮನ್ನು ಹರಸಬಲ್ಲವೇ? ಇಲ್ಲ. ಅವು ನಿಮ್ಮನ್ನು ಸ್ವರ್ಗಕ್ಕೆ ಕೊಂಡೊಯ್ಯಬಲ್ಲವೇ? ಇಲ್ಲ. ಏಕೆ? ಏಕೆಂದರೆ ಅವಕ್ಕೆ ಜೀವವಿಲ್ಲ. ಘಜ್‌ನೀಮಹಮದನು ಬಂದು ವಿಗ್ರಹಗಳನ್ನೆಲ್ಲಾ ಪುಡಿಪುಡಿಮಾಡಿ, ಅವನ್ನೆಲ್ಲ ಚೆನ್ನಾಗಿ ತುಳಿದು ಆ ಕಲ್ಲನ್ನೇ ತನ್ನ ಕಕ್ಕಸಿನ ಮೆಟ್ಟಲಾಗಿ ಉಪಯೋಗಿಸಿಕೊಂಡನಲ್ಲಾ, ಆಗ ನಿಮ್ಮ ದೇವರೇನುಮಾಡಿದ? ನಿಮ್ಮ ವಿಗ್ರಹಗಳಿಗೂ ಗೊಂಬೆಗಳಿಗೂ ಪ್ರಾಣವಿದ್ದದ್ದೇ ಆದರೆ ಮಹಮ್ಮದನ ದಂಡಯಾತ್ರಿಗಳನ್ನೇಕೆ ತಡೆಯಲಿಲ್ಲ? ” ಅವನನ್ನೇಕೆ ಸದೆಬಡೆಯಲಿಲ್ಲ? ಎನ್ನುವನು ಎಬನೀಜರ್.

“ ಇತ್ತಲಾದರೋ ನಮ್ಮ ಯೇಸುಸ್ವಾಮಿಯನ್ನು ನೋಡಿರಿ. ರೋಗಿಗಳ ಖಾಯಿಲೆಗಳನ್ನು ಆತ ವಾಸಿಮಾಡಿದರು ; ಬಡವರ ಕಷ್ಟವನ್ನು ನೀಗಿದರು ; ನಮ್ಮೆಲ್ಲರನ್ನೂ ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಅವರೇ ನಿಜವಾದ ದೇವರು. ಆತನನ್ನು ನಂಬಿ ; ಆತ ನಿಮ್ಮನ್ನು ಸ್ವರ್ಗಕ್ಕೆ ಕೊಂಡೊಯ್ಯುವರು. ದೇವರ ಸ್ರಾಮಾಜ್ಯವು ನಮ್ಮೊಳಗೇ ಇದೆ.” ಯೇಸುವಿನ ಚಿತ್ರವನ್ನು ವಿವರಿಸುವಾಗ ಎಬನೀಜರನ ಕಣ್ಣಿನಿಂದ ನೀರು ಧಾರಾಕಾರವಾಗಿ ಹರಿದು ಬರುವುದು. ಆದರೆ ಮರುಕ್ಷಣವೇ ಶ್ರೀಕೃಷ್ಣನ ಜ್ಞಾಪಕ ಬಂತೆಂದರೆ ಆತನ ಮುಖ ರೋಷದಿಂದ ಕೆಂಪಾಗುವುದು. “ ನಿಮ್ಮ ಕೃಷ್ಣನಂತೆ ನಮ್ಮ ಯೇಸುವು ಕುಣಿಯುವ ಹುಡುಗಿಯರನ್ನು ಕಟ್ಟಿಕೊಂಡು ಮೆರೆಯುತ್ತಿದ್ದನೇನು? ಆ ಕೊರಮನ ಹಾಗೆ ನಮ್ಮ ಯೇಸು ಬೆಣ್ಣೆ ಕದಿಯುತ್ತಿದ್ದನೇನು? ಅವನಂತೆ ನಮ್ಮ ಯೇಸು ಅಕ್ಕಪಕ್ಕದವರಿಗೆ ಕಿರುಕುಳ ಕೊಡುತ್ತಿದ್ದನೇನು? ”

ಉಸಿರು ಎಳೆದುಕೊಳ್ಳುವುದಕ್ಕೆಂದು ಮಾತನ್ನು ಸ್ವಲ್ಪ ನಿಲ್ಲಿಸಿದರು. ಈ ದಿನ ಮೇಷ್ಟ್ರರ ಆವೇಶ ತೀರ ಮಿತಿಮಾರಿ ಹೋಯಿತು. ಸ್ವಾಮಿನಾಥನ ರಕ್ತ ಕುದಿಯಿತು. ಎದ್ದುನಿಂತು ಕೇಳಿದ: “ಅವನೇನೂ ಮಾಡದಿದ್ದರೆ ಅವನನ್ನು ಶಿಲುಬೆಗೇಕೆ ಏರಿಸಿದರು?” ತರಗತಿಯಾದ ಮೇಲೆ ಬಂದರೆ ತಿಳಿಸುತ್ತೇನೆ ಎಂದರು ಮೇಷ್ಟ್ರರು. ಈ ಮೆತ್ತನೆಯ ಉತ್ತರದಿಂದ ಸ್ವಾಮಿನಾಥನ ಧೈರ್ಯ ಹೆಚ್ಚಿತು. ಇನ್ನೊಂದು ಪ್ರಶ್ನೆ ಕೇಳಿದ: “ಅವನು ದೇವರಾಗಿದ್ದರೆ ಮಾಂಸ ಏಕೆ ತಿನ್ನುತ್ತಿದ್ದ, ಹೆಂಡವೇಕೆ ಕುಡಿಯುತ್ತಿದ್ದ?” ಎಷ್ಟೇ ಆಗಲಿ ಬ್ರಾಹ್ಮಣರ ಹುಡುಗ. ದೇವರು ಸಸ್ಯಾಹಾರಿಯಾಗದೆ ಮಾಂಸಾಹಾರಿ ಆಗಿರಲು ಹೇಗೆ ಸಾಧ್ಯ ಎಂದು ನಂಬಿಕೆ. ಇದಕ್ಕೆ ಉತ್ತರ ವಾಗಿ ಎಬನೀಜರ್ ಕುರ್ಚಿಯಿಂದ ಎದ್ದು, ನಿಧಾನವಾಗಿ ಅವನ ಕಡೆ ಬಂದು, ಅವನ ಎಡಕಿವಿಯನ್ನು ಕಿತ್ತುಹಾಕುವ ಉದ್ಯಮದಲ್ಲಿ ತೊಡಗಿದ.

೩

ಮರುದಿನ ಸ್ವಾಮಿನಾಥ ಬೇಗ ಸ್ಕೂಲಿಗೆ ಬಂದಿದ್ದ. ಬೆಲ್ ಹೊಡೆಯುವುದಕ್ಕೆ ಇನ್ನೂ ಅರ್ಧಗಂಟಿಯಿತ್ತು. ಈ ರೀತಿ ಹೊತ್ತೇನಾದರೂ ಮಿಕ್ಕಿತ್ತೆಂದರೆ ಸ್ಕೂಲಿನ ಸುತ್ತ ಓಡುವುದೋ, ಅಲ್ಲಿನ ಹುಣಸೇಮರದ ಕೆಳಗೆ ರಾಮಸಟ್ಟಿ ಆಡುವುದೋ ಅವನ ವಾಡಿಕೆ. ಆದರೆ ಈ ದಿನ ಬೇರೆಯಾಗಿ ಒಬ್ಬನೇ ಕುಳಿತಿದ್ದಾನೆ. ಏನೋ ಯೋಚನೆಯಲ್ಲಿ ಮುಳುಗಿದ್ದಾನೆ. ಅವನ ಜೋಬಿನಲ್ಲಿ ದಪ್ಪಕಾಗದವೊಂದಿತ್ತು. ಅದರ ಅಂಚಿಗೆ ಅವನ ಬೆರಳ ತುದಿ ತಗುಲಿದಾಗಲೆಲ್ಲ ಮಾಡಬಾರದುದನ್ನು ಮಾಡಿಬಿಟ್ಟಿನಲ್ಲ ಎನಿಸುತ್ತಿತ್ತು.

“ಎಂಥ ದಡ್ಡ ನಾನು, ರಾತ್ರಿ ಊಟಮಾಡುವಾಗ ಎಬನೀಜರ್ ವಿಷಯವನ್ನು ಅಪ್ಪನಿಗೆ ಹೇಳುವುದಕ್ಕೆ ಹೋದೆ!” ಎಂದು ತನ್ನನ್ನು ತಾನೇ ಸ್ವಾಮಿನಾಥ ಹಳಿದುಕೊಂಡ.

ಬೆಲ್ ಹೊಡೆದ ತಕ್ಷಣ ಹೆಡ್‌ಮಿಸ್ಟ್ರರ ರೂಮಿಗೆ ಹೋಗಿ ಕಾಗದವನ್ನು ಅವರಿಗೆ ಕೊಟ್ಟು. ಕಾಗದ ಓದುತ್ತ ಓದುತ್ತ ಹೆಡ್‌ಮಿಸ್ಟ್ರರ ಮುಖ ಗಂಟಿಕ್ಕಿತು ಸ್ವಾಮಿ,

ತಮ್ಮ ಶಾಲೆಯ ವೊದಲನೆಯ ತರಗತಿಯ 'ಎ' ಸೆಕ್ಷನ್ನಿನಲ್ಲಿ ಓದುತ್ತಿರುವ ನನ್ನ ಮಗು ಸ್ವಾಮಿನಾಥನನ್ನು ನೆನ್ನೆಯ ದಿನ ತಮ್ಮ ಶಾಲೆಯ ಸುವಾರ್ತೆ ಉಪಾಧ್ಯಾಯರು ಮತಾವೇಶದಭರದಲ್ಲಿ ಅನಾಗರಿಕ ರೀತಿಯಿಂದ ಹೊಡೆದರೆಂಬುದನ್ನು ತಮ್ಮ ಅವಗಾಹನೆಗೆ ತರಬಯಸುತ್ತೇನೆ. ಆತ ಯಾವಾಗಲೂ ಹಿಂದೂಮತವನ್ನು ನಿಂದಿಸುತ್ತಾರೆಂತಲೂ ಕೆಣಕು ಮಾತುಗಳನ್ನಾಡುತ್ತಾರೆಂತಲೂ ನನಗೆ ತಿಳಿದು ಬರುತ್ತದೆ. ಇದು ಹುಡುಗರ ಮೇಲೆ ದುಷ್ಪರಿಣಾಮವನ್ನುಂಟುಮಾಡುವಂಥದಾಗಿದೆ. ಇಂಥ ವಿಷಯದಲ್ಲಿ ಸಹನೆಯ ಅವಶ್ಯಕತೆ ಎಷ್ಟೆಂಬುದನ್ನು ವಿವರಿಸಲು ಇದು ಸ್ಥಳವಲ್ಲ.

'ನನ್ನ ಮಗ ಕೆಲವು ಸಂದೇಹಗಳನ್ನು ನಿವಾರಣೆ ಮಾಡಿಕೊಳ್ಳಲೋಸಗ ಎದ್ದುನಿಂತಾಗ ಆದೇ ಉಪಾಧ್ಯಾಯರು ಬಹಳ ಒರಟಾಗಿ ವರ್ತಿಸಿದರೆಂದು ನನಗೆ ತಿಳಿಯಬಂದಿದೆ. ನನ್ನ ಮಗ ನೆನ್ನೆ ಸಂಜೆ ಮನೆಗೆ ಬಂದಾಗ ಅವನ ಕಿವಿ ಇನ್ನೂ ಕೆಂಪಾಗಿತ್ತು.

'ಇದೆಲ್ಲವನ್ನೂ ಪರಿಶೀಲಿಸಿದರೆ, ಕ್ರಿಶ್ಚಿಯನರಲ್ಲದ ಹುಡುಗರನ್ನು ನಿಮ್ಮ ಸ್ಕೂಲಿನಲ್ಲಿಟ್ಟುಕೊಳ್ಳಲು ನಿಮಗೆ ಸುತರಾಂ ಇಷ್ಟವಿಲ್ಲವೆಂಬ ಅಂತ್ಯ ತೀರ್ಮಾನಕ್ಕೆ ನಾನು ಬರಬೇಕಾಗುತ್ತದೆ. ಹಾಗಿದ್ದಲ್ಲಿ, ತಾವು ಬಹಿರಂಗವಾಗಿಯೇ ಅದನ್ನು ತಿಳಿಸಬಹುದು. ನಮ್ಮ ಮಕ್ಕಳನ್ನು ನಿಮ್ಮ ಶಾಲೆಯಿಂದ ಬಿಡಿಸಿ ಬೇರೆಕಡೆ ಕಳುಹಿಸಲು ನಾವು ಸಿದ್ಧರಾಗಿದ್ದೇವೆ. ನಮ್ಮೂರಾದ ಮಾಲ್ಗುಡಿಯಲ್ಲಿರುವುದು ತಮ್ಮ ಆಲ್ಬರ್ಟ್ ಮಿರ್ಷ್ ಸ್ಕೂಲೊಂದೇ ಅಲ್ಲವೆಂಬುದನ್ನು ತಮಗೆ ಈ ಸಂದರ್ಭದಲ್ಲಿ ನೆನಪುಮಾಡಿಕೊಡುತ್ತೇನೆ. ತಾವು ಈ ವಿಷಯವನ್ನು ಪರಿಶೀಲಿಸಿ ನನಗೊಂದು ಉತ್ತರವನ್ನು ಕೃಪೆ ಮಾಡುವರೆಂದು ನಿರೀಕ್ಷಿಸಬಹುದು ತಾನೆ? ಇಲ್ಲದಿದ್ದಲ್ಲಿ ಕ್ರಿಶ್ಚಿಯನರನ್ನು ವಿರುದ್ಧವಾದ ಈ ನಡವಳಿಕೆಯ ಬಗ್ಗೆ ಮೇಲಣ ಅಧಿಕಾರಿಗಳ ಗಮನವನ್ನು ನಾನು ಸೆಳೆಯಬೇಕಾಗುತ್ತದೆ.

ಇತಿ,

ನಿಮ್ಮ ಅತ್ಯಂತ ವಿಧೇಯ,

ಡಬ್ಲ್ಯು. ಟಿ. ಶ್ರೀನಿವಾಸ.

ಸ್ವಾಮಿನಾರ್ಥ ಕೊಠಡಿಯಿಂದ ಹೊರಗೆ ಬಂದೊಡನೆ ಸ್ಕೂಲಿಗೆ ಸ್ಕೂಲೇ ಅವನ ಸುತ್ತಲೂ ಗುಂಪುಕಟ್ಟಿಕೊಂಡು ಅವನೇನುಹೇಳುತ್ತಾನೋ ಕಾದು ನೋಡುತ್ತಿತ್ತು. ಅವರೆಲ್ಲರೂ ಕುತೂಹಲದಿಂದ ಕೇಳಿದ ಪ್ರಶ್ನೆಗಳನ್ನು ಸ್ವಾಮಿನಾರ್ಥನು ಕೇಳಿಯೂ ಕೇಳದಂತೆ ದರ್ಪದಿಂದಿದ್ದನು.

ಈ ರಹಸ್ಯವನ್ನು ತಿಳಿದುಕೊಳ್ಳುವ ಭಾಗ್ಯವನ್ನು ಸ್ವಾಮಿನಾರ್ಥನು ನಾಲ್ಕೇನಾಲ್ಕು ಜನರಿಗೆ ಕರುಣಿಸಿದ್ದನು. ಆ ನಾಲ್ವರೆಂದರೆ ಅವನಿಗೆ ಬಹಳ ಮಮತೆ, ಬಹಳ ಮೆಚ್ಚಿಕೆ. ಮೊದಲನೆಯವನು ಸೋಮು ಅವನು ತರಗತಿಯ ಮಾನೀಟರ್. ಅವನ ರೀವಿಯೇರೀವಿ. ತನ್ನ ಕಾರ್ಯಭಾರಗಳನ್ನು ನಿರ್ವಹಿಸುವಾಗ ಅದೆಷ್ಟು ಗತ್ತು ಅವನದು! ಎಷ್ಟು ಲೀಲಾಜಾಲವಾಗಿ ಎಲ್ಲವನ್ನೂ ಮಾಡುವನು! ಮೇಷ್ಟ್ರುಗಳನ್ನು ಕೂಡ ಸ್ನೇಹಿತರಂತೆ ಮಾತನಾಡಿಸುವನು ಯಾವ ಮೇಷ್ಟ್ರು ಎಂದೂ ಅವನಿಗೆ ಪ್ರಶ್ನೆ ಹಾಕಿದುದೇ ಇಲ್ಲ. ಪಾಠದಲ್ಲಿ ಅವನದು ಅಂಧ ಪ್ರತಿಭೆಯೇನೂ ಅಲ್ಲ. ಯಾರಾದರೂ ಅವನನ್ನು ಛೇಮಾರಿ ಮಾಡಬಹುದಾದರೆ ಅದು ಹೆಡ್‌ಮೇಸ್ಟರಿಂದ ಮಾತ್ರ ಸಾಧ್ಯ ಎಂದು ಮಿಕ್ಕವರೆಲ್ಲರ ನಂಬಿಕೆ. ಒಟ್ಟಿನಮೇಲೆ ತರಗತಿಗೆಲ್ಲ ಚಿಕ್ಕಪ್ಪನಿದ್ದಂತೆ ಅವನು.

ಎರಡನೆಯವನು ಮಣಿ. “ಅಪ್ರಯೋಜಕ” ಎಂದು ಅವನಿಗೆ ಅಡ್ಡಹೆಸರು. ತರಗತಿಯ ಎಲ್ಲಹುಡುಗರ ನಡುವೆ ಇವನು ಗುಡಿಯ ಗೋಪುರದಂತೆ ಎದ್ದು ಕಾಣುವನು. ಪುಸ್ತಕವನ್ನು ತರುವ ಪಾಪಕ್ಕಾಗಲಿ ಹೋಂ ವರ್ಕ್ ಮಾಡುವ ಪಾಪಕ್ಕಾಗಲಿ ಎಂದೂ ಹೋದವನಲ್ಲ. ಕೊನೆಯ ಬೆಂಚು ಅವನಿಗೆ ಗುತ್ತಿಗೆ. ತರಗತಿಗೆ ಬಂದಾಗಲೆಲ್ಲ ಅಲ್ಲಿ ಕುಳಿತು ನಿರ್ಭಯವಾಗಿ ನಿದ್ದೆಹೋಗುವನು. ಯಾವ ಉಪಾಧ್ಯಾಯರೂ ಅವನ ತಂಟೆಗೆ ಹೋಗುತ್ತಿರಲಿಲ್ಲ. ಒಂದುಸಲ ಯಾರೋ ಹೊಸ ಮೇಷ್ಟ್ರು ಅವನನ್ನು ಲೇವಡಿ ಮಾಡಿದುದರಿಂದ ಅವರ ಪ್ರಾಣ ಆಗಿಹೋಗುವುದರಲ್ಲೇ ಇತ್ತಂತೆ. ಹೊಸಬರೇ ಬರಲಿ—ಚಿಕ್ಕವರಾದರೂ ಸರಿ, ದೊಡ್ಡವರಾದರೂ ಸರಿ,—ಅವರನ್ನು ಮಣಿ ಕೆಣಕುವನು. ಅವನು ಹಾದುಹೋಗುವಾಗ ಜನ ಪಕ್ಕಕ್ಕೆ ಸರಿಯುತ್ತಿದ್ದರು. ಟೋಪಿಯನ್ನು ಓರೆಯಾಗಿ ಧರಿಸಿಕೊಂಡು, ಕಂಕುಳಲ್ಲೊಂದು ಕೆತೆಪುಸ್ತಕವನ್ನು ಸಿಕ್ಕಿಸಿಕೊಂಡು, ಸ್ಕೂಲಿನ

ಜವಾನನಿಗೆ ಜ್ಞಾಪಕವಿದ್ದಷ್ಟು ಕಾಲದಿಂದಲೂ ಅವನು ಸ್ಕೂಲಿಗೆ ಬರುತ್ತಲೇ ಇದ್ದ. ಎಲ್ಲ ತರಗತಿಗಳಲ್ಲೂ ತನ್ನ ಸ್ನೇಹಿತರಿಗಿಂತ ಹೆಚ್ಚು ಕಾಲ ನಿಲ್ಲುವನು. ಅಂಥವನ ಸ್ನೇಹ ತನಗೆ ದೊರಕಿದೆಯೆಂಬುದೇ ಸ್ವಾಮಿನಾಥನಿಗೊಂದು ಹೆಮ್ಮೆ. ಮಿಕ್ಕವರು ಭಯಭಕ್ತಿಗಳಿಂದ ತಗ್ಗಿನಡೆದರೆ, ತಾನು ಝೋಕಿನಿಂದ “ಮಣಿ” ಎಂದು ಅವನನ್ನು ಕರೆಯುವನು; ಸಲಿಗೆಯಿಂದ ಅವನ ಭುಜದ ಮೇಲೆ ಕೈಹಾಕುವನು. “ಇಷ್ಟೊಂದು ಶಕ್ತಿ ನಿನಗಿಲ್ಲದ ಬಂತಯ್ಯಾ?” ಎಂದು ಸ್ವಾಮಿನಾಥ ಒಂದು ದಿನ ಮಣಿಯನ್ನು ಕೇಳಿದ. “ನೋಡು, ಮನೆಯಲ್ಲಿ ಎರಡು ಗದೆ ಇಟ್ಟುಕೊಂಡಿದ್ದೇನೆ. ಯಾರಾದರೂ ನನ್ನ ಗೋಜಿಗೆ ಬಂದರೋ ಅವರ ಬೆನ್ನು ಜಜ್ಜಿಹಾಕಿಬಿಡುತ್ತೇನೆ” ಎಂದ ಮಣಿ.

ಮೂರನೆಯವನು ಶಂಕರ್, ತರಗತಿಗೆಲ್ಲಾ ಅವನೇ ಪ್ರಚಂಡ ಯಾವ ಲೆಕ್ಕ ಕೊಡಲಿ, ಸಿದ್ಧ ಐದು ನಿಮಿಷದಲ್ಲಿ ಉತ್ತರ ಹೇಳಿಬಿಡುತ್ತಿದ್ದ. ಯಾವಾಗಲೂ ತೊಂಬತ್ತರ ಮೇಲೆಯೇ ನಂಬರ್ ಗಿಟ್ಟಿಸುತ್ತಿದ್ದ. ಅವನೇನಾದರೂ ಮೇಷ್ಟರುಗಳಿಗೆ ಪ್ರಶ್ನೆಹಾಕಲು ಮೊದಲು ಮಾಡಿದನೆಂದರೆ ಮೇಷ್ಟರುಗಳೆಲ್ಲ ಪರಾರಿಯಾಗಬೇಕಾಗುತ್ತದೆ ಎಂದು ತರಗತಿಯ ಒಂದು ಗುಂಪಿನವರ ನಂಬಿಕೆ. ಇನ್ನೊಂದು ಗುಂಪಿನವರು ಇದೊಂದನ್ನೂ ನಂಬುತ್ತಿರಲಿಲ್ಲ, “ಸರಿ, ಅವನು ಶುದ್ಧ ಪೆದ್ದು. ಮೇಷ್ಟರುಗಳಿಗೆ ಕಾಕಹೊಡೆದು ಪ್ರಶ್ನೆಗಳನ್ನೆಲ್ಲ ಮೊದಲೇ ತಿಳಿದುಕೊಂಡುಬಿಟ್ಟು ಮಹಾ ಅಂತ ನಮ್ಮೆದುರಿಗೆಲ್ಲ ಜಂಬಮಾಡ್ತಾನೆ. ಮೇಷ್ಟರ ಮನೆಯಲ್ಲಿ ನಿತ್ಯವೂ ಗುಟ್ಟಾಗಿ ಬಟ್ಟೆ ಒಗ್ಗಿದುಕೊಡುವುದು ನಮಗೆ ಗೊತ್ತಿಲ್ಲವೇನೋ? ಅದಕ್ಕೇ ಅವನಿಗೆ ತೊಂಬತ್ತು ನಂಬರು ಬರುವುದು” ಎಂದು ಅವರ ವಾದ. ಅದೇನೇ ಇರಲಿ. ತರಗತಿಯಲ್ಲಿ ಉಪಾಧ್ಯಾಯರೊಡನೆ ಇಂಗ್ಲಿಷಿನಲ್ಲಿ ಮಾತಾಡುವ ಗುಂಡಿಗೆ ಬೇರೆ ಯಾರಾಗಿದೆ? ಪ್ರಂಚದಲ್ಲಿರುವ ಎಲ್ಲ ನದಿಗಳು, ಪರ್ವತಗಳು, ದೇಶಗಳು ಅವನಿಗೆ ಗೊತ್ತು ನಿದ್ಧಿಯಲ್ಲಿ ಬೇಕಾದರೂ ಚರಿತ್ರೆಯನ್ನೆಲ್ಲ ಒಪ್ಪಿಸಬಲ್ಲ. ವ್ಯಾಕರಣ ಅವನಿಗೆ ಮಕ್ಕಳಾಟವಿದ್ದ ಹಾಗೆ. ಅವನ ಮೂಗು ಯಾವಾಗಲೂ ಒದ್ದೆಯಾಗಿದ್ದರೂ, ಕ್ಲಾಸಿಗೆ ಅವನು ಜಡೆ ಹಾಕಿಕೊಂಡು ಹೂವು ಮುಡಿದುಕೊಂಡು ಬಂದರೂ ಕೂಡ ಅವನ ಮುಖ

ದಲ್ಲಿ ಅದೆಷ್ಟು ವರ್ಷಗಳು! ಶಂಕರನನ್ನು ಕಂಡರೆ ಏನೋ ಸೋಜಿಗವನ್ನು ಕಂಡಹಾಗಾಗುವುದು ಸ್ವಾಮಿನಾಥನಿಗೆ. ಮನೆಯು ತನ್ನ ಮಾತನ್ನು ಪುರಸ್ಕರಿಸಿ ಶಂಕರನನ್ನು ತಮ್ಮ ಜತೆಗೆ ಸೇರಿಸಿಕೊಂಡನೆಂದರೆ ಒಂದು ಬಗೆಯ ಅಭಿಮಾನ. ತನ್ನ ಪ್ರೀತಿಯೋರಿಸಿಕೊಳ್ಳಲು ಒಂದೊಂದು ಸಲ ಅವನು ಶಂಕರನ ಬೆನ್ನು ಮೇಲೆ ಬಲವಾಗಿ ಕೈಯಾಡಿಸುವನು. ತಲೆಕೆರೆದು ಕೊಂಡು. “ ಲೋ ನರಪೇತಲನಾರಾಯಣ ನಿನಗೆ ಇಷ್ಟೊಂದು ಮೆದುಳು ಎಲ್ಲಿಂದ ಬಂತೋ? ನನಗೂ ಅದರಲ್ಲೊಂದು ಪಾಲು ಕೊಡ್ತಿಯೇನೋ? ” ಎನ್ನುವನು.

ನಾಲ್ಕನೆಯವ ಸಾಮ್ಯಯೆಲ್. ಅವನಿಗೆ ಎಲ್ಲರೂ “ ಬಟಾಣಿ ” ಎಂಬ ಅಡ್ಡಹೆಸರಿಟ್ಟಿದ್ದರು. ಅವನು ಬಟಾಣಿಯ ಹಾಗೇ ಇದ್ದ. ಯಾವ ವಿಷಯದಲ್ಲೂ ಅವನು ಪ್ರಚಂಡನಲ್ಲ. ಸರ್ವೇಸಾಧಾರಣವಾಗಿದ್ದ. ವೈಯಕ್ತಿಕಿಯಾಗಲಿ ಮಿದುಳಿನ ಶಕ್ತಿಯಾಗಲಿ ಅವನಿಗೆ ಬಹಳವಿರಲಿಲ್ಲ. ಲೆಕ್ಕದಲ್ಲಿ ಸ್ವಾಮಿನಾಥ ಎಷ್ಟು ಹಿಂದೆಬಿದ್ದಿದ್ದನೋ ಅವನೂ ಅಷ್ಟೇ ಹಿಂದೆ ಬಿದ್ದಿದ್ದ. ಸ್ವಾಮಿನಾಥ ಸ್ವಲ್ಪ ಮುಖೇಡಿ, ಸ್ವಲ್ಪ ಪುಕ್ಕಲು. “ ಬಟಾಣಿ ” ಯೂ ಅಷ್ಟೇ. ಮತ್ತೆ ಹೇಗೆ ಇಬ್ಬರಿಗೂ ಇಷ್ಟು ಸ್ನೇಹ? ಅವರ ನಗೆಯೇ ಅವರನ್ನು ಇಷ್ಟು ಕಟ್ಟಿಹಾಕಿತ್ತು. ಸ್ವಾಮಿನಾಥನಿಗೆ ಯಾವ ಯಾವುದು ವಕ್ರವಾಗಿ ವಿಚಿತ್ರವಾಗಿ ಕಾಣುವುದೋ ಸಾಮ್ಯಯೆಲ್ ಗೂ ಅದೆಲ್ಲ ವಕ್ರವಾಗೂ ವಿಚಿತ್ರವಾಗೂ ಕಾಣುವುದು. ಬೇರೆಯವರಿಗೆ ಏನೇನೂ ಕಾಣದ ಕಡೆಯಲ್ಲೆಲ್ಲ ಇವರು ನಗುವಿನ ಸಾಗರವನ್ನೇ ಕಾಣುವರು. ಸಣ್ಣ ಸಂಗತಿಗೆಲ್ಲ ಸಾಯುವಷ್ಟು ನಗುವರು.

ಸುವಾರ್ತೆ ಮೇಷ್ಟರ ವಿಷಯವಾಗಿ ತನ್ನ ತಂದೆ ಏನುಮಾಡಿದ ರೆಂಬುದನ್ನು ಸ್ವಾಮಿನಾಥ ಅವರೆಲ್ಲರಿಗೂ ತಿಳಿಸಿದ. ಒಟ್ಟಿನಲ್ಲಿ ಎಲ್ಲರೂ ಅದನ್ನು ಒಪ್ಪಿದರು. ಒಪ್ಪಿಗೆ ಕೊಟ್ಟವರಲ್ಲಿ ಸೋಮು ಮೊದಲನೆಯವ. ಬಹಳ ಸಂತೋಷವಾಗಿಹೋಯಿತು ಅವನಿಗೆ. ವಯಸ್ಸಾದ ಅಧಿಕಾರಿಯ ಹಾಗೆ ಮುಖಮಾಡಿಕೊಂಡು ಶಂಕರ ಹೇಳಿದ: “ ಬೇರೆಯವರು ಏನಾದರೂ ಹೇಳಲಿ, ಈ ಕೆಲಸಾನ ನಿಮ್ಮ ತಂದೆ ಕೈಗೆ ವಹಿಸಿದ್ದು ಸರಿ.” ಮಣಿ ಮಹಾರಾಯ ಕಣ್ಣನ್ನು ಅರ್ಧ ಮುಚ್ಚಿಕೊಂಡು, “ ಮಾಡಿದ್ದೇನೋ

ಸರಿಯೇ ; ಆದರೂ ಈ ವಿಷಯಾನ ನಾವುನಾವೇ ತೀರ್ಮಾನಮಾಡಿಬಿಡಬೇಕಾಗಿತ್ತು ಸ್ವಾಮಿ. ಹಾಗೆ ಮಾಡದೆ ದೊಡ್ಡವರ ಹತ್ತಿರ ಈ ಮಾತನ್ನೆಲ್ಲ ತೋಗೊಂಡುಹೋದದ್ದು ಶುದ್ಧ ದಡ್ಡತನ. ಕ್ಲಾಸಿನ ನಾಲ್ಕು ಗೋಡೆಗಳಿಂದ ಹೊರಕ್ಕೆ ಹೋಗುವುದಕ್ಕೇ ಅವಕಾಶ ಕೊಡಬಾರದು ನೋಡು. ನಾನೇನಾದರೂ ನಿನ್ನ ಜಾಗದಲ್ಲಿದ್ದರೆ ಮೊದಲಲ್ಲೇ ಒಂದು ಮಸಿಕ್ಕುಡಿಕೆಯನ್ನೋ ಇನ್ನೇನಾದರೂ ಸಾಮಾನನ್ನೋ ತೆಗೆದು ಆ ಮೇಷ್ಟರ ಮೇಲೆ ಗುರಿಯಿಟ್ಟು ಎಸೆದುಬಿಟ್ಟು ಈ ಪ್ರಕರಣಾನ ಅಲ್ಲಿಗೇ ಫೈನಲ್ ಮಾಡಿಬಿಡುತ್ತಿದ್ದೆ. ಇರಲಿ ನೀನು ಮಾಡಿರೋದರಲ್ಲಿ ತಪ್ಪೆನೂ ಇಲ್ಲ. ಸುಮ್ಮನೆ ಕೂತಿರೋದಕ್ಕಿಂತ ಇಷ್ಟಾದರೂ ಮಾಡಿದೆಯಲ್ಲ! ಅದು ಹೇಗಾದರೂ ಆಗಲಿ. ಆ ಸುವಾರ್ತೆ ಮೇಷ್ಟರಿಗೆ ಹೇಳು, ಹುಷಾರಾಗಿರೀ ಅಂತ. ಅವನ ಕತ್ತು ಕಿವುಚಿ, ಬೆನ್ನು ಮುರಿದು ಸರಯೂನದೀಲಿ ಬೀಸಿ ಬಿಸಾಡಬೇಕು ಅಂತ ತೀರ್ಮಾನ ಮಾಡಿಬಿಟ್ಟಿದ್ದೀನಿ ” ಎಂದ.

ಬಟಾಣಿ ಬಲು “ಫಜೀತಿಗೆ” ಸಿಕ್ಕಿಬಿದ್ದ. ಏನಾದರೂ ಹೇಳಲೇಬೇಕು, ಇಲ್ಲದೆಹೋದರೆ ಮಿಕ್ಕವರೆಲ್ಲ ಏನಾದರೂ ತಿಳಿದುಕೊಳ್ಳುತ್ತಾರೆ. ಆದರೆ ತಾನೂ ಕ್ರಿಶ್ಚಿಯನ್ನು. ಎಬನೀಜರ್ ಹೇಳಿದ್ದರಲ್ಲಿ ಏನು ತಪ್ಪೂ ಅವನಿಗೆ ಕಾಣಲಿಲ್ಲ. ಮನಸ್ಸಿನಲ್ಲಿ ಅವನು ಎಬನೀಜರ್ ಕಡೆಯೇ. ಆದರೂ ಜೊತೆಗಾರರು ಏನೂ ತಪ್ಪು ಭಾವಿಸದೆ ಇರಲಿ ಎಂದು ಎಬನೀಜರ್ ಬಟ್ಟೆ ಅವನ ಸ್ವರೂಪ ಇವನ್ನೆಲ್ಲ ಲೇವಡಿಮಾಡಿ ಸುಮ್ಮನಾದ.

ತರಗತಿಗೆಲ್ಲ ಇದು ಹೇಗೋ ಗೊತ್ತಾಗಿಹೋಯಿತು. ಸುವಾರ್ತೆ ಪಿರೀಡು ಬಂತು. ಏನೋ ಆಗುತ್ತೆ, ಏನೋ ಆಗುತ್ತೆ ಅಂತ ಎಲ್ಲರೂ ಕಾದಿದ್ದುಕಾದಿದ್ದೇ. ಏನೂ ಆಗಲಿಲ್ಲ. ನಿತ್ಯದಹಾಗೇ ಎಬನೀಜರ್ ಅಬ್ಬರದಿಂದಲೇ ಗರ್ಜಿಸುತ್ತಿದ್ದ. ಅವತ್ತು ಬೆಳಿಗ್ಗೆ ತಾನೆ ಬಹಳ ಕಷ್ಟಪಟ್ಟು ಭಗವದ್ಗೀತೆಯ ಒಂದು ಭಾಗವನ್ನು ಓದಿದ್ದ. ಭಗವದ್ಗೀತೆಗೆ ಯಾವ ವಿವರಣೆ ಬೇಕಾದರೂ ಕೊಡಬಹುದಷ್ಟೆ. ಎಬನೀಜರ್ ಆದರೋ ಹಿಂದೂ ಧರ್ಮವನ್ನು ಹೀಯಾಳಿಸಲು ಭಗವದ್ಗೀತೆಯನ್ನೇ ಆಸ್ತ್ರವಾಗಿ ಉಪಯೋಗಿಸಿದ.

ಅವನ ದನಿ ಎಂದಿನಷ್ಟೇ ಉದ್ದೇಗದಿಂದ ಕೂಡಿತ್ತು. ಅವನ ದೂಷಣೆ

ಯಲ್ಲಿ ಎಂದಿಗಿಂತ ಹೆಚ್ಚು ಪಾಂಡಿತ್ಯವಿತ್ತು. ಭಗವದ್ಗೀತೆಯ ಅಡಿಪಾಯದ ಮೇಲೆ ಇಡೀ ಹಿಂದೂಧರ್ಮವನ್ನು ನಿರ್ಮಿಸಿ ಅನಂತರ ಭಗವದ್ಗೀತೆಯನ್ನು ನೂರು ಚೂರಾಗಿ ಹರಿದು ಎಸೆದ. ಹೆಜ್ಜೆ ಹೆಜ್ಜೆಯಾಗಿ ತನ್ನ ವಾಕ್ಸರಣಿಯ ಸರಮಾವಧಿಯನ್ನು ಎರುತ್ತಿದ್ದ. ಬೈಬಲ್ ಗ್ರಂಥ ಮೇಜಿನ ಮೇಲೆ ಬಿದ್ದಿತ್ತು. ಎಬನೀಜರ್ ಅದನ್ನು ತೆರೆದು ಕೂಡ ಇರಲಿಲ್ಲ.

ಹೆಡ್ ಮೇಷ್ಟರು ಮೆಲ್ಲಗೆ ಒಳಕ್ಕೆ ಬಂದರು.

ಎಬನೀಜರ್ ಮಾತು ನಿಲ್ಲಿಸಿ, ಕುರ್ಚಿಯನ್ನು ಹಿಂದಕ್ಕೆ ನೂಕಿ ಎದ್ದುನಿಂತ. ದಿಕ್ಕುತೋಚದೆ ಹೋಯಿತು. ಮುಖ್ಯೋಪಾಧ್ಯಾಯರ ಮುಖವನ್ನೇ ದಿಟ್ಟಿಸಿನೋಡಿದ. “ನಿಲ್ಲಿಸಬೇಕಾಗಿಲ್ಲ, ಮುಂದುವರಿಸಬಹುದು,” ಎಂದರು ಮುಖ್ಯೋಪಾಧ್ಯಾಯರು ಈ ವೇಳೆಗೆ ಎಬನೀಜರ್ ಮೆಲ್ಲನೆ ಮುಚ್ಚಿಟ್ಟಿದ್ದ ಬೈಬಲ್ ಪುಟಗಳೊಳಗೆ ಒಂದು ಬೆರಳನ್ನು ಹಾಕಿದ್ದ ಹೆಡ್ ಮೇಷ್ಟರಿಂದ ಅಪ್ಪಣೆ ಒಂದೊಡನೆ, ರೋಷದಿಂದ ಗಂಟುಹಾಕಿದ್ದ ಹುಬ್ಬನ್ನು ಸಡಿಲಿಸಿ, ಸಣ್ಣದೊಂದು ಕೃತಕನಗುವನ್ನು ನಕ್ಕು, ಬೈಬಲನ್ನು ತೆಗೆದು, ಬೆರಳೆಲ್ಲಿತ್ತೋ ಆ ಪುಟದಿಂದ ಓದಲು ಆರಂಭಿಸಿದ. ಕ್ರಿಸ್ತಜನ್ಮದ ಪ್ರಕರಣದ ವರ್ಣನೆಯ ಭಾಗ. ಆ ಮಹದ್ಭಟನೆ ಆಗತಾನೆ ಸಂಭವಿಸಿತ್ತು. ದೇವ ಪುತ್ರನು ಕೊಟ್ಟಿಗಿಯಲ್ಲಿ ಮಲಗಿದ್ದ ಮೂಡಲ ನಾಡಿನ ಮೂರು ಜ್ಞಾನಿಗಳು ಹೊಳೆವ ತಾರೆಯ ಹಾದಿಯನ್ನೇ ಅನುಸರಿಸಿ ನಡೆಯುತ್ತಿದ್ದರು.

ಹುಡುಗರಿಗೆ ಎಂದಿನಂತೆಯೇ ಪಾಠದ ಮೇಲೆ ಅಲಕ್ಷ್ಯ ಉಪಾಧ್ಯಾಯ ಭಗವದ್ಗೀತೆಯನ್ನೂ ಹಿಂದೂಧರ್ಮವನ್ನೂ ಖಂಡಿಸುತ್ತಿದ್ದರೇನಂತೆ? ಕ್ರಿಸ್ತಜನ್ಮವನ್ನು ವರ್ಣಿಸಿದರೇನಂತೆ? ಅವರಿಗೆ ಎಲ್ಲವೂ ಒಂದೇ.

ಹೆಡ್ ಮೇಷ್ಟರು ಒಂದುಕ್ಷಣ ಕೇಳಿದರು. ಎಬನೀಜರ್ ರಿಂದ ಒಂದು ಸಣ್ಣ ವಿವರಣೆ ಬೇಕಾಗಿತ್ತು. ದಸರಾಪರೀಕ್ಷೆ ಹತ್ತಿರ ಬರುತ್ತಿತ್ತು. ಇನ್ನೂ ಕ್ರಿಸ್ತಜನ್ಮದ ಪಾಠವೇ ನಡೆಯುತ್ತಿದೆಯೇ? ಶಿಲುಬೆಗೇರಿಸುವುದು ಯಾವಾಗ! ಪುನರುತ್ಥಾನ ಮಾಡುವುದು ಯಾವಾಗ? ಇಷ್ಟನ್ನೂ ಪುನರಾವರ್ತನೆ ಮಾಡುವುದು ಯಾವಾಗ? . . . ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಹಾಗಾಯಿತು. ಏನು ಹೇಳುವುದಕ್ಕೂ ಆತನಿಗೆ ತೋಚಲಿಲ್ಲ ವಾರದಲ್ಲೊಂದು ದಿನ ಒಂದು ರೀತಿಯ ಪುನರಾವರ್ತನೆ ಮಾಡು

ವುದು ತನ್ನ ವಾಡಿಕೆ ಎಂದು ಒಂದು ಕುಂಟು ನೆಪ ಹೇಳಿ ಹೇಗೋ ನುಣಚಿ ಕೊಂಡ. . ." ಅಯ್ಯೋ! ಅಷ್ಟೊಂದು ಹಿಂದೆ ಬಿದ್ದಿರುತ್ತೇನೆಯೇ? ಛೇಛೇ. " ಕೊನೆಯ ಭೋಜನ " ದ ಹತ್ತಿರ ಬಂದು ಬಿಟ್ಟದೇನೆ ಆಗಲೇ.'

ಶಾಲೆ ಮುಗಿದ ಮೇಲೆ ಹೆಡ್‌ಮೇಷ್ಟ್ರರ ಕೊಠಡಿಗೆ ಬರಬೇಕೆಂದು ಸ್ವಾಮಿನಾರ್ಥಗೆ ಚೀಟಿಬಂತು. ಬೇಡಪ್ಪಾ ಸದ್ಯ, ಮನೆಗೆ ಓಡಿಹೋದರೆ ಸಾಕು ಎನ್ನಿಸಿತು ಅವನಿಗೆ. ಮಣಿ ಇದಕ್ಕೆ ಒಪ್ಪಿಗೆ ಕೊಡಲಿಲ್ಲ. ಸ್ವಾಮಿ ನಾಥನ ಎರಡು ತೋಳನ್ನೂ ತನ್ನ ಎರಡು ಕೈಗಳಿಂದಲೂ ಹಿಡಿದುಕೊಂಡು ದರದರನೆ ಅವನನ್ನು ನೂಕಿಕೊಂಡು ಹೋಗಿ ಹೆಡ್‌ಮೇಷ್ಟ್ರರ ಕೋಣೆ ಯೊಳಕ್ಕೆ ದಬ್ಬಿಬಿಟ್ಟ ಆ ಧಡಿಯ. ಹೆಡ್‌ಮೇಷ್ಟ್ರರು ಎದುರಿಗೇ ಕುಳಿ ತಿದ್ದರು. ಸ್ವಾಮಿನಾರ್ಥ ಗಡಗಡ ನಡುಗುತ್ತ ನಿಂತ.

ಪಕ್ಕದಲ್ಲೇ ಎಬನೀಜರ್‌ಕುರಿಯಂತೆ ದೈನ್ಯದ ಮೋರೆ ಹಾಕಿಕೊಂಡು ಒಂದು ಸ್ವೂಲಿನ ಮೇಲೆ ಕುಳಿತಿದ್ದ. ಹೆಡ್‌ಮೇಷ್ಟ್ರರು ಕೇಳಿದರು : " ಏನಯ್ಯಾ ಈ ಗಲಾಟೆ, ಸ್ವಾಮಿನಾರ್ಥ ? "

" ಆ ಆ—ಏನೂ ಇಲ್ಲ ಸಾರ್ " ಎಂದ ಸ್ವಾಮಿನಾರ್ಥ,

" ಏನೂ ಇಲ್ಲದ ಹೋದರೆ, ಈ ಕಾಗದ ಏತಕ್ಕೆ ? "

" ಓ! " ಸ್ವಾಮಿನಾರ್ಥಗೆ ಏನು ಹೇಳುವುದಕ್ಕೂ ತಿಳಿಯಲಿಲ್ಲ.

ಎಬನೀಜರ್ ನಗುವುದಕ್ಕೆ ಹೋಗಿ ವಿಫಲನಾದ. ಇದರಿಂದೆಲ್ಲ ತಪ್ಪಿಸಿಕೊಂಡರೆ ಸಾಕಲ್ಲವ್ವಾ ಎನಿಸಿತು ಸ್ವಾಮಿನಾಥನಿಗೆ. ನೂರು ಎಬನೀಜರ್‌ಗಳು ದೇವರ ವಿಷಯವಾಗಿ ಸಾವಿರ ಬೈಗಳು ಬೈದರೆ ತನಗೇನು ?

" ನಾನಿರುವುದು ಏಕೆ ಗೊತ್ತೋ? " ಎಂದು ಕೇಳಿದರು ಹೆಡ್‌ಮೇಷ್ಟ್ರರು.

ಸ್ವಾಮಿನಾರ್ಥಗೆನು ಗೊತ್ತು ? ಹೇಳಲು ಏನೂ ಉತ್ತರವೂ ಅವನಿಗೆ ಹೊಳೆಯಲಿಲ್ಲ. ಹೆಡ್‌ಮೇಷ್ಟ್ರರು ಇರುವುದೇಕೆ? ಹುಡುಗರ ತಾಯಿತಂದೆಗಳು ಏನಾದರೂ ಪತ್ರ ಬರೆದರೆ ಅದನ್ನೆಲ್ಲ ಓದುವುದಕ್ಕಿರ ಬಹುದು ಆತ. ಅಥವಾ ಎಬನೀಜರರ ಚರ್ಮ ಸುಲಿಯುವುದಕ್ಕಿಂದೇ ಸೃಷ್ಟಿಯಾಗಿರಬಹುದು. ಇಲ್ಲವೇ ಪ್ರತಿ ಸೋಮವಾರವೂ ಹನ್ನೆರಡುಗಂಟಿಗೆ ಸರಿಯಾಗಿ ತನ್ನ ಭಡಿ ಬಿತ್ತದಿಂದ ತುಂಟಿ ಹುಡುಗರಿಗೆ ಆರು ಎಟು

ತನ್ನಿ ಸುವುದಕ್ಕಾಗಿಯೇ ಹುಟ್ಟಿರಬಹುದು. . . . ಅದೆಲ್ಲಾ ಸರಿಯೇ, ಈ ಪ್ರಶ್ನೆಯೇಕೆ?

“ಗೊತ್ತಿಲ್ಲ ಸಾರ್, ನಂಗೊತ್ತಿಲ್ಲ”

“ನಾನಿರುವುದೇಕೆಂದರೆ ನಿಮ್ಮನ್ನೆಲ್ಲ ನೋಡಿಕೊಳ್ಳೋದಕ್ಕೆ. ಗೊತ್ತಾಯಿತೆ?” ಎಂದರು ಹೆಡ್‌ಮೇಷ್ಟರು.

ಇಷ್ಟೇನೆ? ಅಂಥ ಪ್ರಶ್ನೆಗೆ ಅಷ್ಟು ಸುಲಭವಾದ ಉತ್ತರವೇ? ಬದುಕಿದೆ ಎಂದುಕೊಂಡ, ಸ್ವಾಮಿ.

ಹೆಡ್‌ಮೇಷ್ಟರು ಮುಂದುವರಿಸಿದರು. “ಆದ್ದರಿಂದ, ನಿನಗೇನಾದರೂ ಆಗಬೇಕಾಗಿದ್ದರೆ ನಿಮ್ಮ ತಂದೆ ಹತ್ತಿರ ಹೋಗೋಕ್ಕಿಂತ ಮುಂಚೆ ನನ್ನ ಹತ್ತಿರ ಬರಬೇಕು. ಗೊತ್ತಾಯಿತೆ?” ಓರೆಗಣ್ಣಿನಿಂದ ಸ್ವಾಮಿನಾರ್ಥ ಎಬ್ಬಿ ನೀಜರ್ ಕಡೆ ನೋಡಿದ; ಪಾಪ ಆತ ಸ್ವೂಲಿನ ಮೇಲೆ ನರಳುತ್ತಿದ್ದಂತಿತ್ತು.

ಹೆಡ್‌ಮೇಷ್ಟರು ಮುಗಿಸಲಿಲ್ಲ. “ಇಷ್ಟು ಸಣ್ಣ ವಿಷಯಕ್ಕೆ ನಿಮ್ಮ ತಂದೆಯ ವರೆಗೂ ಹೋದೆಯಲ್ಲ, ಎಷ್ಟು ದಡ್ಡ ನೀನು! ಇನ್ನು ಮೇಲೆ ಹೀಗೆ ಮಾಡಬೇಡ. ಗೊತ್ತಾಯಿತೆ? ನಾನು ವಿಚಾರಿಸುತ್ತೇನೆ. ಈ ಕಾಗದ ನಿಮ್ಮ ತಂದೆಗೆ ಕೊಟ್ಟುಬಿಡು.”

ಕಾಗದ ತೆಗೆದುಕೊಂಡದ್ದೇ ತಡ, ಓಟ.

ಅಧ್ಯಾಯ ಎರಡು

ರಾಜಂ

೧

ಸರಯೂ ನದಿ ಮಾಲ್ಗುಡಿಯ ಹೆಮ್ಮೆ. ಊರಿನ ಕೊನೆಯ ಬೀದಿಯಿಂದ ಕೇವಲ ಹತ್ತು ನಿಮಿಷ ನಡೆದುಹೋದರೆ ಸಾಕು, ನದಿ ಸಿಗುತ್ತದೆ. ಪುರಜನರೆಲ್ಲ ಸಂಜೆ ಸರಯೂತೀರದ ಮರಳ ಮೇಲೆ ವಿಶ್ರಮಿಸಿಕೊಳ್ಳುವರು, ಮಾಲ್ಗುಡಿಗೆ ಯಾರಾದರೂ ದೊಡ್ಡ ಮನುಷ್ಯರು ಭೇಟಿಕೊಟ್ಟರೆ, ಪೌರಸಭಾಧ್ಯಕ್ಷರು ಅವರನ್ನು ಬೆಳದಿಂಗಳ ಕಾಲದಲ್ಲಿ ಪುರಭವನದ ಮಹಡಿಮೇಲೆ ಕರೆದುಕೊಂಡುಹೋಗಿ ಊರ ಉತ್ತರದಲ್ಲಿ

ಬೆಳ್ಳಿಯ ಡಾಬಿನಂತೆ ಹೊಳೆಹೊಳೆಯುವ ಸರಯೂನದಿಯನ್ನು ಹೆಮ್ಮೆಯಿಂದ ತೋರಿಸಿಕೊಳ್ಳುವುದು ರೂಢಿ.

ಪ್ರತಿ ಸಂಜೆಯಂತೆಯೇ ಆ ಸಂಜೆಯೂ ಮರಳಿನ ಮೇಲೆ ಜನ ಸಂದಣಿ ಸೇರಿತ್ತು. ಈ ಜನರಿಂದ ದೂರವಾಗಿ ಸ್ವಾಮಿ ಮತ್ತು ಮಣಿ ಇಬ್ಬರೇ ತೀರದ ನೋಪಾನದ ಮೆಟ್ಟಿಲೊಂದರ ಮೇಲೆ ಕುಳಿತು ನೀರಲ್ಲಿ ಕಾಲನ್ನು ಆಡಿಸುತ್ತಿದ್ದರು. ಹತ್ತಿರದಲ್ಲೇ ಒಂದು ಅರಳಮರ. ಹೊಳೆಯ ನೀರನ್ನು ಮುತ್ತಿಡುವಂತೆ ಮರಬಾಗಿತ್ತು. ಎಲೆಗಳೆಲ್ಲ ಹಿತವಾಗಿ ಮೊರೆಯುತ್ತಿದ್ದವು. ಮರದ ಕೊಂಬೆಗಳ ನಡುವೆ ಮಂದಮಾರುತವೊಂದು ಆಟವಾಡುತ್ತಿತ್ತು. ಅಲ್ಲೊಂದು ಇಲ್ಲೊಂದು ಹಣ್ಣೆಲೆ ಮರದಿಂದ ಉದುರಿ ನೀರಿನ ಮೇಲೆ ದೋಣಿಯಂತೆ ತೇಲಿಹೋಗುತ್ತಿತ್ತು. ಹಕ್ಕಿಗಳ ಕೂಗಿಂದ ಆಕಾಶವೆಲ್ಲ ತುಂಬಿತ್ತು. ಕೊಂಚದೂರದಲ್ಲಿ ನಲ್ಲಪ್ಪನ ಮಾವಿನತೋಪಿನ ಬಳಿ ಆಕಳ ಸಾಲು ನದಿಯನ್ನು ನಿಧಾನವಾಗಿ ಹಾಯ್ದುಬರುತ್ತಿತ್ತು. ಜೋಡೆತ್ತಿನ ಬಂಡಿಯೊಂದು ಹತ್ತಿರದ ಹಳ್ಳಿಗೆ ಹಿಂದಿರುಗುತ್ತಿತ್ತು. ಗಾಡಿಯವನು ಯಾವುದೋ ಹಳ್ಳಿಯ ಹಾಡನ್ನು ಸಣ್ಣ ದನಿಯಲ್ಲಿ ಹಾಡಿಕೊಳ್ಳುತ್ತಿದ್ದ. ಸೂರ್ಯ ಮುಳುಗಿ ಹದಿನೈದು ನಿಮಿಷವಾಗಿತ್ತು ಪಶ್ಚಿಮ ದೆಲೆಲ್ಲ ಎಳೆಗೆಂಪು ಹರಡಿತ್ತು.

“ ನೀರು ಇಲ್ಲಿ ವಿಪರೀತ ಅಳವಲ್ಲವೇ ? ” ಎಂದು ಕೇಳಿದ ಮಣಿ.

“ ಹೌದು. ಏಕೆ ? ”

“ ರಾಜನ ಇಲ್ಲಿಗೆ ಕರಕೊಂಡುಬಂದು ಮೂಟೆಕಟ್ಟಿ ಇಲ್ಲಿ ಎಸೆದು ಬಿಡೋಣಾಂತ.”

ಫಸ್ಟ್ ‘ ಎ ’ ಗೆ ರಾಜನ ಅದೇ ತಾನೇ ಹೊಸದಾಗಿ ಬಂದು ಸೇರಿದ್ದ. ದಸರ ರಜ ಮುಗಿದು ಶಾಲೆ ತೆರೆದ ದಿನವೇ ತರಗತಿಗೆ ಬಂದ. ಬಂದವನು ನೇರವಾಗಿ ಯಾವ ಬಿಂಕನ್ನೂ ಇಲ್ಲದೆ ಕಡೆಯ ಬೆಂಚಿಗೆ ಹೋಗಿ ಮಣಿ ಪಕ್ಕದಲ್ಲಿ ಕುಳಿತ. ಸ್ವಲ್ಪವಾದರೂ ಮಣಿಯನ್ನು ಕಂಡರೆ ದಿಗಿಲೇ ಇಲ್ಲ. ಮಣಿಗೆ ರೇಗಿತು. ತನ್ನ ಮೊಣಕೈಯಿಂದ ರಾಜನ ಎದೆಗೆ ತಿವಿದ ರಾಜನ ಸುಮ್ಮನಿರಲಿಲ್ಲ. ಅವನೂ ತಿವಿದ. ಇದನ್ನೆಲ್ಲ ನೋಡಿ ತರಗತಿಗೆ ತರಗತಿಯೇ ಬೆರಗಾಯಿತು. ಹೊಸಬ. ಜರ್ಬಿನಿಂದ ಬಚ್ಚಿಹಾಕುತ್ತಿದ್ದ.

ಕಾಲುಚೀಲ, ಬೂಟ್ಟು, ಫರ್‌ಟೋಪಿ, ನೆಕ್‌ಟೈ, ಟ್ರೇಡ್‌ಕೋಟು, ನಿಕ್ಸರ್ ಇದನ್ನೆಲ್ಲ ಹಾಕುತ್ತಿದ್ದವನು ತರಗತಿಗೆಲ್ಲ ಇವನೊಬ್ಬನೇ. ಮೋಟರಿನಲ್ಲಿ ಬರುತ್ತಿದ್ದ ಕ್ಲಾಸಿಗೆ. ಇವಿಷ್ಟರ ಜತೆಗೆ ಓದಿನಲ್ಲೂ ಕಡಿಮೆಯೇನೂ ಅಲ್ಲ. ಮದರಾಸಿನಲ್ಲೆಲ್ಲೋ ಇದ್ದ. ಇಂಗ್ಲಿಷ್ ಹುಡುಗರ ಸ್ಕೂಲಿನಿಂದ ಬಂದಿದ್ದಾನೆ ಅಂತ ಎಲ್ಲರಲ್ಲೂ ಗುಸಗುಸ. ಬಹಳ ಷೋಕಾಗಿ ಇಂಗ್ಲಿಷ್ ಮಾತನಾಡುತ್ತಿದ್ದ. “ಯೂರೋಪಿಯನರ ಹಾಗೇ ಎಲ್ಲಾ” ಅಂದರೆ ಅವನಾಡುತ್ತಿದ್ದ ಇಂಗ್ಲಿಷು ಬೇರೆ ಯಾರಿಗೂ ಅರ್ಥವೇ ಆಗುತ್ತಿರಲಿಲ್ಲ. ಅವನ ಕೈಯ್ಯಲ್ಲಿ ಇಂಗ್ಲಿಷು ಮಾತಾಡುವಷ್ಟು ಎದೆಗಾರಿಕೆ ಯಾವ ಹುಡುಗನಿಗೆ ಬರಬೇಕು? ಶಂಕರ ಮಾತ್ರ ಅಲ್ಪಸ್ವಲ್ಪ ಮಾತಾಡಿಯಾನು. ಆದರೆ ರಾಜಂ ಇಂಗ್ಲಿಷ್ ಮುಂದೆ ಶಂಕರನ ಇಂಗ್ಲಿಷು ‘ರಂಗನ ಮುಂದೆ ಸಿಂಗನೇ’ ಎನ್ನುವ ಹಾಗಿತ್ತು.

ಅಂತೂ ಮಣಿಗೆ ಒಬ್ಬ ಪ್ರತಿಕಕ್ಷಿ ಸಿಕ್ಕಿದ. ತನ್ನ ವಿಷಯವಾಗಿ ರಾಜಂ ತೋರಿಸುತ್ತಿದ್ದ ನಿರ್ಲಕ್ಷ್ಯದಿಂದ ಮಣಿಗೆ ರೋಷಬಂತು. ಈ ಬಗೆಯ ಅನುಭವ ಅವನಿಗೆ ಹೊಸದು. ಮಣಿ ತಿವಿದರೆ, ರಾಜಂ ಕೂಡ ತಿವಿಯುತ್ತಾನೆ. ಮಣಿ ಗುದ್ದಿದರೆ, ರಾಜಂ ಕೂಡ ಗುದ್ದುತ್ತಾನೆ. ಮಣಿ ಒದ್ದನೆಂದರೆ ರಾಜಂ ಕೂಡ ಒದೆಯುತ್ತಾನೆ. ತರಗತಿಗೆಲ್ಲ ಮಣಿಯೇ ದೊರೆಯೆಂದರೆ ರಾಜಂ ಅವರಪ್ಪನಾದ. ಇದೆಲ್ಲ ಹಾಗಿರಲಿ. ಓದಿನಲ್ಲೂ ಅವನೇನೂ ಶುಂಠನಲ್ಲ. ಅದರಲ್ಲಿ ರಾಜಂನ ಸೋಲಿಸಬಲ್ಲವ ಶಂಕರ ಒಬ್ಬನೇ. ಒಟ್ಟಿನಲ್ಲಿ ತರಗತಿಗೆ ಹೊಸ ಪಾಳೇಗಾರ ಬಂದಹಾಗಾಯಿತು. ಬರುಬರುತ್ತ, ಇನ್ನು ತನಗೆ ಉಳಿಗಾಲವಿಲ್ಲವೆಂಬ ನಂಬಿಕೆ ಮಣಿಯಲ್ಲಿ ಬೇರೂರಿತು.

ರಾಜಂನ ಮೂಟೆಕಟ್ಟಿ ಹೊಳೆಯಲ್ಲಿ ಎತ್ತಿಹಾಕಬೇಕೆಂದು ಮಣಿ ಮನಸ್ಸು ಮಾಡುವುದಕ್ಕೆ ಇದಿಷ್ಟೂ ಕಾರಣ. ಸ್ವಾಮಿನಾರ್ಥ ಭಯ ಭಯಪಡುತ್ತ ಹೇಳಿದ: “ಲೋ, ಬೇಡಕಾಣೋ ಮಣಿ; ಅವರಪ್ಪ ವೋಲೀಸ್ ಸೂಪರೆಂಟುಕಾಣೋ.” ಮಣಿ ಒಂದು ಕ್ಷಣ ಸುಮ್ಮನಿದ್ದು “ಅವರಪ್ಪ ನಿನ್ನಾದರೆ ನನಗೇನು? ಒಂದಲ್ಲ ಒಂದು ದಿನ ನನ್ನ ಗಡೆ ತಗೊಂಡು ಅವನ ಹೆಗಲು ಮುರಿದುಹಾಕ್ತೀನಿ ನೋಡ್ತೀರು” ಎಂದ.

“ ನಾನೊಂದುಸಕ್ಕ ನೀನಾಗಿದ್ದರೆ ನನ್ನ ಪಾಟಿಗೆ ನಾನಿದ್ದು ಬಿಡುತ್ತಿದ್ದೆ ನಪ್ಪ. ವೋಲೀಸರ ಸಹವಾಸ ಬಲುಕಷ್ಟ ” ಎಂದು ಹೇಳಿದ ಸ್ವಾಮಿನಾರ್ಥ.

“ ಊ, ನೀನೊಂದ್ವೇಳೆ ನಾನಾಗಿದ್ದಿದ್ದರೆ! ಸದ್ಯ ನಾನೇನೂ ನಿನ್ನಂತೆ ಬೆರಳುಚೀವೋ ಮೂದೇವಿಯಲ್ಲ! ಸ್ವಾಮಿನಾರ್ಥ- ದೊಡ್ಡ ದಾಗಿ ನಿಟ್ಟುಸಿರುಬಿಟ್ಟ.

ಮಣಿ ಮುಂದುವರಿಸದ: ಇದೇ ಮಾತು ಬಂದಾಗ ಹೇಳಿಡ್ತೀನಿ. ನೀನೂ ಹುಷಾರ್. ಈಚೀಚಿಗೆ ನೀನು ಯಾವಾಗಲೂ ಆ ರಾಜಂನ ಹಿಂದೆಯೇ ಬಿದ್ದಿರುತ್ತಿದ್ದೀ. ನಿನ್ನ ಕೈಯ್ಯಿಕಾಲು ಮುಟ್ಟಿ ನೋಡ್ತೀತೀರು.

ಇದನ್ನು ತಡೆಯಲು ಸ್ವಾಮಿಗೆ ಆಗಲಿಲ್ಲ. ಇಲ್ಲ ಮಣಿ ನನ್ನಾಣೆ- ನೀನೆಷ್ಟು ಹಳೆಯ ಸ್ನೇಹಿತ! ನಿನ್ನನ್ನು ಬಿಟ್ಟು ಬೇರೆ ಯಾರ ಜೊತೆ ನಾದರೂ ಸೇರೋದು ಸಾಧ್ಯವೇ ಮಣಿ? ಯಾಕೆ ನೀನು ಹೀಗೆಂದು ಕೊಂಡಿದ್ದೀಯೋ ನಾ ಕಾಣೆ. ಯಾವತ್ತಾದರೂ ನಾನು ಆ ರಾಜಂ ಹತ್ತಿರವಾದರೂ ಹೋಗಿದ್ದೇನೆಯ?...ಅವನನ್ನು ಕಂಡರೆ ನನಗೆ ಎಷ್ಟು ದ್ವೇಷ ಅಂತೀಯ ಅಯೋಗ್ಯ! ತನ್ನ ಸಮಾನ ಇಲ್ಲ ಅಂತ ಮೇರಿತಾನೆ ಎಂದಾದರೂ ಅವನೂ ನಾನೂ ಒಟ್ಟಿಗಿದ್ದುದು ನೀನು ನೋಡಿದ್ದೀಯೇ ನಪ್ಪ?...ಓ, ಆವತ್ತು, ಸೋಮವಾರ, ಡ್ರಾಯಿಂಗ್ ಪಿರೀಡಿನಲ್ಲಿರಬೇಕು. ನಾನೇನ್ಮಾಡಲಿ? ನಾನು ಮುಖ ಈ ಕಡೆ ತಿರುಗಿಸಿಕೊಂಡರೂ ಅವನಾಗಿ ಅವನೇ ಬಂದು ಮಾತಾಡಿಸಿದ. ಆ ಕತ್ತಿಗೆ ಪೆನ್ಸಿಲ್ ಜೀವೋಕ್ಕೆ ಬ್ಲೇಡ ಬೇಕಾಗಿತ್ತಂತೆ. ಕೊಡೋ ಅಂದ ಬೇಕಾದರೆ ಅಂಗಡಿಗೆ ಹೋಗಿ ಕೊಂಡ್ಕೊ ಎಂದೆ....ಸುಮ್ಮನೆ ಯಾಕೆ ಬೈತೀಯಪ್ಪ? ...ನೀನೆಲ್ಲಿ, ರಾಜಂ ಎಲ್ಲಿ ” ಇಬ್ಬರಿಗೂ ಎಲ್ಲಿಯ ಹೋಲಿಕೆ? ”

ಇದನ್ನು ಕೇಳಿ ಮಣಿಗೆ ತುಂಬ ಸಂತೋಷವಾಯಿತು. ಸಂತೋಷ ಉಕ್ಕಿಬಂದು ಗಟ್ಟಿಯಾಗಿ ನಕ್ಕ. ಆ ಸಂಜೆಯೆಲ್ಲ ಅವನು ನಕ್ಕೇ ಇರಲಿಲ್ಲ, ತನ್ನ ವಿಶ್ವಾಸ ತೋರಿಸುವುದಕ್ಕೆ ಸ್ವಾಮಿನಾರ್ಥನ ಕಿವಿಯನ್ನು ಬಲವಾಗಿ ಹಿಂಡಿದ, ಇದ್ದಕ್ಕಿದ್ದಂತೆ, “ ಲೋ ಸ್ವಾಮಿ, ತಂದ್ಯೇನೋ, ನಾಕೇಳಿದ್ದು? ? ಎಂದ.



ಸ್ವಾಮಿ
ಸೋಮವಾರ ಬೆಳಿಗ್ಗೆ

ಮಣಿ
“ ಅಪ್ರಯೋಜಕ ”



ರಾಜಮ್
“.....ಸ್ನೇಹಿತರಾಗಿಯೋಣ, ಅದಕ್ಕೆ
ಸ್ವದೇಶ ಅಭ್ಯೇಷಣೆ ಇಲ್ಲ ”



ಸೋಮು
ಕರಗತಿಯ ಮನೋಟಿರ್

ಬಹಾಣೆ
ಅವರ ನಗೆಯೇ ಅವರನ್ನು ಇಷ್ಟು ಕಟ್ಟಿ
ಹಾಕಿತ್ತು.



ಶಂಕರ್
ಪ್ರಜ್ಞೆ ಹಾಕಲು ನೊದಲು ಮಾಡಿದನೆಂದರೆ
ಮೇಷ್ಟರುಗಳೆಲ್ಲಾ ಪರಾರಿ....

“ ಇಲ್ಲವೋ ಮಣಿ, ಮರೆತುಹೋಯ್ತು. ಏನೂ ತಿಳಿಕೋ ಬೇಡ ಕ್ಷಮಿಸಪ್ಪಾ. ಅಮ್ಮ ಅಡಿಗೆ ಮನೆಲೇ ಇದ್ದು ಬಿಟ್ಟಳು. ಅದರಿಂದ ಅದು ತರೋಕಾಗಲಿಲ್ಲ.” (‘ ಅದು ’ ಅಂದರೆ ನಿಂಬೆಕಾಯಿ ಉಪ್ಪಿನಕಾಯಿ.)

“ ಧೂ, ನೀನೆಲ್ಲೋ ಭಂಡಮುಂಡೇದು ಕಣೋ. ಈ ಸಾಯಂಕಾಲ ಎಷ್ಟು ಮಜವಾಗಿದೆ! ನೀನು ಮಾತ್ರ ‘ ಅದು ’ ತಂದಿದ್ದರೆ! ”

೨

ರಾಜಂ ಮಣಿ ಇಬ್ಬರಿಗೂ ಸ್ವಾಮಿನಾಥ ರಾಯಭಾರಿ. ಮೂವರೂ ಕೊನೆಯ ಬೆಂಚಿನಲ್ಲಿ ಹಳದೀಗೋಡೆ ಒರಗಿಕೊಂಡು ಕಾಲಾಡಿಸುತ್ತಾ ಕುಳಿತಿದ್ದಾರೆ. ಈ ಕಡೆ ಮಣಿ ಆ ಕಡೆ ರಾಜಂ ಮಧ್ಯೆ ಸ್ವಾಮಿ. ಎದುರು ಗಡೆ ಡೆಸ್ಟಿನ ಮೇಲೆ ಪುಸ್ತಕಗಳು. ಅದರೆ ಮನಸ್ಸೆಲ್ಲ ಬೇರೆ ಎಲ್ಲೋ.

ಮಣಿ ಒಂದು ಚೂರು ಕಾಗದ ತೆಗೆದುಕೊಂಡ. “ ನೀನು ಗಂಡ ಸೇನೋ ? ” ಎಂದು ಬರೆದ. ಬರೆದು ಸ್ವಾಮಿ ಕೈಯಲ್ಲಿ ಕೊಟ್ಟ. ಸ್ವಾಮಿ ಒರಟಾಗಿ ಅದನ್ನು ರಾಜಂ ಕಡೆ ನೂಕಿದ. ರಾಜಂ ಓದಿ, ಹರಿದು ಬಿಸಾಡಿದ. ಇದನ್ನು ನೋಡಿ ಮಣಿ ಇನ್ನೊಂದು ಕಾಗದದ ಮೇಲೆ ಮತ್ತೆ ಅದೇ ಪ್ರಶ್ನೆ ಬರೆದು, ಅದರ ಕೆಳಗೆ ನೀನಿದಕ್ಕೆ ಉತ್ತರ ಬರೀದೆಹೋದರೆ ನೀನು ಗೂಬೆ ಮರಿಯೇ ಸರಿ.” ಎಂದು ಗೀಚಿ ರಾಜಂಕಡೆ ನೂಕಿದ. “ ಲೋ ಹೆಣವೆ, ಗಲಾಟೆ ಮಾಡಬೇಡ ಹೋಗೋ ” ಎಂದು ರಾಜಂ ಸ್ವಾಮಿ ನಾಥನ ಕಿವಿಯಲ್ಲಿ ಉಸುರಿ, ಕಾಗದವನ್ನು ಸುರುಳಿ ಸುತ್ತಿ ಎಸೆದುಬಿಟ್ಟ.

ಮೇಷ್ಟರ ಪಾಠಕ್ಕೆ ಅಡಚಣೆ ಬಂದು ಅದು ಅಲ್ಲಿಗೇ ನಿಲ್ಲಬೇಕಾಯಿತು. “ ಸ್ವಾಮಿನಾರ್ಥ, ಸ್ಟಾಂಡ್ ಆಫ್,” ಮೇಷ್ಟರ ಗಂಟಲು. ವಿಧೇಯನಾಗಿ ಸ್ವಾಮಿ ಎದ್ದು ನಿಂತ.

“ ಲಿಸ್ ಬ್ ಯಾವುದಕ್ಕೆ ಪ್ರಸಿದ್ಧಿ ? ” ಎಂದರು ಮೇಷ್ಟರು.

ಸ್ವಾಮಿನಾರ್ಥ ಸ್ವಲ್ಪ ತಡವರಿಸಿದ. . . . ಧೈರ್ಯಮಾಡಿ, ಸೈಯಿ ನಿನ ಮುಖ್ಯಪಟ್ಟಣ ಸಾರ್ ಅದು ” ಎಂದ.

ಮೇಷ್ಟರಿಗೆ ಕೋಪಬಂತು, ಮಿಸೆಯ ತುಡಿ ಕಚ್ಚಿಕೊಂಡು ಇನ್ನೂ ಒಂದು ಪ್ರಶ್ನೆ ಕೇಳಿದರು ; “ ಇಂಡಿಯಾ ದೇಶದ ವಾಯುಗುಣದ ಬಗ್ಗೆ ನಿನಗೇನುಗೊತ್ತು ? ”

“ ಬೇಸಗೆಯಲ್ಲಿ ಶಿಖೆ, ಚಳಿಗಾಲದಲ್ಲಿ ಚಳಿ, ಸಾರ್ !

“ ಕತ್ತಿ, ಹತ್ತು ಬೆಂಚು, ಸ್ಟಾಂಡ್ ಅಪ್ ಆಫ್ ದಿ ಬೆಂಚ್, ಎಂದು ಅರಚಿದರು ಮೇಷ್ಟರು. ಕಿಮಕ್ ಕಮಕ್ ಎನ್ನದೆ ಸ್ವಾಮಿನಾರ್ಥ ಬೆಂಚಿನ ಮೇಲೆ ಹತ್ತಿ ನಿಂತ. ಬೆತ್ತದ ಏಟು ತಿನ್ನುವ ಅವಮಾನಕ್ಕಿಂತ ಬೆಂಚಿನ ಮೇಲೆ ನಿಂತುಕೊಳ್ಳುವುದೇ ವಾಸಿ ಎಂದುಕೊಂಡ.

ಮೇಷ್ಟರು ತಮ್ಮ ಪಾಡಿಗೆ ತಾವು ಪಾಠ ಮಾಡಿಕೊಂಡು ಹೋದರು. ಆಫ್ರಿಕಾಖಂಡದ ತುಂಬ ಕಾಡುಗಳು, ಅದು ಅರಣ್ಯಗಳ ಖಂಡ. ನೈಲ್ ನದಿಯೇ ಆಫ್ರಿಕಾದಲ್ಲಿ ಮುಖ್ಯವಾದ ನದಿ ಗೊತ್ತಾಯ್ತೆ? ನಾನು ಹೇಳಿದ್ದೇನು? ಮೊದಲನೆಯ ಬೆಂಚಿನಲ್ಲಿ ಒಬ್ಬ ಹುಡುಗನ ಕಡೆ ಬೆರಳು ತೋರಿಸಿದರು ಮೇಷ್ಟರು. ಹುಡುಗ ಚಟ್ಟನೆ ಎದ್ದುನಿಂತು ‘ ನೈಲ್ ನದಿಯು ಆಫ್ರಿಕದಲ್ಲೆಲ್ಲ ಮುಖ್ಯವಾದ ನದಿ “ ಎಂದು ಉತ್ತರ ಹೇಳಿದ. ಮೇಷ್ಟರಿಗೆ ಸಮಾಧಾನವಾಯಿತು. ನೈಲ್ ಏನು? ಒಬ್ಬ ಹುಡುಗ ಬಹಳ ಚೂಟಿಯಿಂದ ಎದ್ದು ನಿಂತು, “ ಆಫ್ರಿಕದಲ್ಲೆಲ್ಲ ಮುಖ್ಯವಾದ ನದಿ ” ಎಂದ. ಮೇಷ್ಟರು ಅವನನ್ನು ಚೆನ್ನಾಗಿ ಭೀಮಾರಿ ಮಾಡಿದರು. ನಿನ್ನನ್ನು ಕೇಳಿದರೇನೋ? ಕೇಳೋಕ್ಕೆ ಮುಂಚೆ ಯಾಕೋ ಹೇಳಬೇಕು? ಸದ್ದು ಸದ್ದು, ಸೈಲೆನ್ಸ್, ಎಷ್ಟು ಗಲಾಟೆ! ಇದೇನು ಸಂತೆಯೇನೋ! ಗಲಾಟೆ ಮಾಡ್ತಾಹೋಗಿ; ಪರೀಕ್ಷೆಲಿ ದೊಡ್ಡ ಕುಂಬಳಕಾಯಿ ಸಿಗುತ್ತೆ, ನಾನು ನೋಡ್ತೀನಿ

ಪಾಠದ ಕಡೆ ಸ್ವಾಮಿನಾರ್ಥ ಸ್ವಲ್ಪವಾದರೂ ಗಮನಕೊಡಲಿಲ್ಲ. ಬೆಂಚಿನ ಮೇಲೆ ನಿಂತಿದ್ದ. ಮಿಕ್ಕ ಎಲ್ಲರಿಗಿಂತ ಉನ್ನತ ಸ್ಥಾನದಲ್ಲಿದ್ದ. ಎಷ್ಟೊಂದು ತಲೆ ಕಾಣುತ್ತಿತು. ಅವರವರ ಟೋಪಿಗಳ ಪ್ರಕಾರ ಎಲ್ಲರ ತಲೆಗಳನ್ನೂ ವಿಂಗಡಿಸಿದ. ಕೆಂಪು ಟೋಪಿಗಳು ನಾಲ್ಕು, ಗಾಂಧೀ ಟೋಪಿ

ಇಪ್ಪತ್ತೈದು, ಮಕಮಲ್ ಟೋಪಿ ಹತ್ತು, ಇತ್ಯಾದಿ, ಇತ್ಯಾದಿ.....

ಸ್ವಾಮಿ ಮುಗಿದ ಮೇಲೆ ಸ್ವಾಮಿ, ಮಣಿ, ರಾಜಂ ಮೂವರೂ ಪಕ್ಕದ ಮೈದಾನಕ್ಕೆ ಹೋದರು. ಸ್ವಾಮಿನಾರ್ಥ ಮಧ್ಯೆ ನಿಂತಿದ್ದ. ಮಣಿ, ರಾಜಂ ಮಾತಾಡುತ್ತಿರಲಿಲ್ಲ. ಆದ್ದರಿಂದ ಸ್ವಾಮಿಯ ಮೂಲಕ ಮಾತನಾಡಬೇಕಾಗಿತ್ತು. ಪಿಸುಗುಟ್ಟಿದರೂ ಕೇಳುವಷ್ಟು ಹತ್ತಿರ ಇದ್ದರು. ಆದರೂ “ಎನ್ನಿ” ಗಳಾಗಿದ್ದವರು, ಮಾತಾಡೋದುಂಟಿ? ಮಣಿ ಸ್ವಾಮಿಯನ್ನು ಕೇಳಿದ: “ನೀನು ಗಂಡಸೇನೋ?” ಎಂದು. ಸ್ವಾಮಿ ರಾಜಂ ಕಡೆ ತಿರುಗಿ “ನೀನು ಗಂಡಸೇನೋ?” ಎಂದ. ರಾಜಂಗೆ ರೇಗಿತು, “ಅಲ್ಲಾ ಅನ್ನೋ ನಾಯಿ ಯಾವುದೋ?” ಎಂದ, ಸ್ವಾಮಿಯ ಕೈಯಲ್ಲಿ. ಸ್ವಾಮಿ ಮಣಿಯ ಕಡೆ ತಿರುಗಿ “ಅಲ್ಲಾ ಅಂತಾ ಹೇಳೋಕುಂಟುನಾಯಿ ಯಾವುದೋ?” ಎಂದ.

“ನೀನು ಗಂಡಸಾಗಿದ್ದರೆ ನಿನ್ನ ಗಟ್ಟಿಗತನ ತೋರಿಸಬಲ್ಲೆಯೇನೋ?” ಎಂದು ಮಣಿ ಕೇಳಿದ.

ಸ್ವಾಮಿನಾರ್ಥ ರಾಜಂ ಕಡೆ ತಿರುಗಿ ಅದೇ ಪ್ರಶ್ನೆ ಕೇಳಿದ.

“ಹೇಗೆ?”

“ಹೇಗೆ?” ಎಂದು ಸ್ವಾಮಿನಾರ್ಥ ಮಣಿಯನ್ನು ಕೇಳಿದ.

“ನಾಳೆ ಸಂಜೆ, ನದಿ ಪಕ್ಕದ ನಲ್ಲಪ್ಪನ ತೋಪಿನ ಹತ್ತಿರ ಬಾ.”

“—ಬಾ, ನಲ್ಲಪ್ಪನ ತೋಪಿನ ಹತ್ತಿರ” ಸ್ವಾಮಿನಾರ್ಥ ಮರುದನಿ ಕೊಟ್ಟ.

“ಯಾಕೆ?” ಎಂದ ರಾಜಂ.

“ನೀನೇನಾದರೂ ನನ್ನ ತಲೆ ಬಡೀಬಲ್ಯೋ ನೋಡೋಕೆ.”

“ಚೂರು ಚೂರು ಮಾಡಿಬಿಟ್ಟೀನ್” ಎಂದ ರಾಜಂ.

ಸ್ವಾಮಿ ಮತ್ತು ಅವನ ಸ್ನೇಹಿತರು

ಸ್ವಾಮಿನಾರ್ಥ ಮಾತಾಡಲು ವೇಳೆಯೇ ಸಿಗಲಿಲ್ಲ. ರಾಜಂ ಒಂದು ಕಿವಿಯಲ್ಲಿ ಕೂಗುತ್ತಿದ್ದಾನೆ; ಮಣಿ ಇನ್ನೊಂದು ಕಿವಿಯಲ್ಲಿ ಅಬ್ಬರಿಸುತ್ತಿದ್ದಾನೆ.

“ ಹಾಗಾದರೆ ನಾಳೆ ಸಂಜೆ ನದೀ ಹತ್ತಿರ ಬರ್ತೀಯಾ ಅನ್ನು ? ” ಎಂದ ಸ್ವಾಮಿ ಕೊನೆಗೆ.

“ ಓ ಖಂಡಿತ ” ರಾಜಂ ಭರವಸೆಯಿತ್ತ.

ಜೊತೆಗೆ ಯಾರಾದರೂ ವೋಲೀಸಿನವರನ್ನು ಕರೆದುಕೊಂಡು ಬರುತ್ತಾನೋ ಎಂದು ಮಣಿ ಕೇಳಿದ. ಇಲ್ಲ, ಕರೆದುಕೊಂಡು ಬರುವುದಿಲ್ಲ. ಮಣಿಗೆ ಇನ್ನೂ ಒಂದು ಶಂಕೆ. “ ನಿನಗೇನಾದರೂ ಆದರೆ ನಿಮ್ಮ ಅಪ್ಪನಿಗೆ ಹೇಳಕೂಡದು, ಅಂತ ಪ್ರಮಾಣಮಾಡಬೇಕು ” ಎಂದ. ಛೇ, ತಾನು ಅಂಥ ಹೇಡಿಯೇ? ಏನೇ ಆಗಲಿ, ಹೇಳೋಲ್ಲ ಎಂದು ರಾಜಂ ಮಾತು ಕೊಟ್ಟ.

೩

ಕೆಲವು ಗಜ ದೂರ ಹೋದರೆ ನಲ್ಲಪ್ಪನ ತೋವು. ಸಂಜೆ ಏಳು ಹೊಡೆದಿತ್ತು. ಆ ದಡದಿಂದ ಈ ದಡಕ್ಕೆ ಓಡಾಟ ನಿಂತುಹೋಗಿತ್ತು. ವಿಹಾರಕ್ಕೆಂದು ನದಿಯ ದಂಡೆಗೆ ಬಂದ ಜನರ ಗುಂಪು ಬಹಳ ದೂರದಲ್ಲಿದ್ದು. ಸಂಜೆಯ ಜನ ಬಹಳ ದೂರದಲ್ಲಿದ್ದರು. ಸ್ವಾಮಿನಾರ್ಥ, ಮಣಿ ಇಬ್ಬರೂ ಮರಳಿನ ಮೇಲೆ ಪದ್ಮಾಸನ ಹಾಕಿ ಕುಳಿತಿದ್ದರು. ಮಾತಿಲ್ಲ, ಮೌನ. ಮಣಿ ಮರಳನ್ನೇ ದಿಟ್ಟಿಸಿ ನೋಡುತ್ತಿದ್ದ. ಕಂಕುಳಲ್ಲಿ ಪುಟ್ಟ ದೊಂದು ಗದೆಯಿತ್ತು, ಅವನು ಯೋಚಿಸುತ್ತಿದ್ದ ಕೊಂಚ ಹೊತ್ತಿನಲ್ಲೇ ತಾನು ರಾಜಂನ ತಲೆ ಒಡೆದು ಹೊಳೆಯಲ್ಲಿ ಹಾಕಿಬಿಡುತ್ತೇನೆ. ಹೆಣವೇ ನಾದರೂ ಸಿಕ್ಕಿದರೆ? ಸಿಕ್ಕಿದರೆ ಏನಂತೆ, ತಾನೇ ಮಾಡಿರುವುದು ಎಂದು

ಹೇಗೆ ತಿಳಿಯಬೇಕು? ಆದರೆ ರಾಜಂ ಏನಾದರೂ ದೆವ್ವವಾಗಿ ಬಿಟ್ಟು, ರಾತ್ರಿಹೊತ್ತು ಬಂದು ಕಿರುಕುಳಕೊಟ್ಟರೆ? ತಾತ ತೀರಿಕೊಂಡಾಗಿನಿಂದ ಒಬ್ಬನೇ ಮಲಗುತ್ತಿದ್ದ. ರಾಜಂ ದೆವ್ವವಾಗಿ ರಾತ್ರಿಬಂದು ಕೂದಲೆಳೆದರೆ ಏನುಗತಿ? ಆದ್ದರಿಂದ ಅವನನ್ನು ಕೊಲ್ಲದೆ ಇರುವುದೇ ಕ್ಷೇಮ. ಕೈಯ್ಯಿ ಕಾಲು ಮುರಿದು ಅವನಷ್ಟಕ್ಕೆ ಅವನನ್ನು ಬಿಟುಬಿಡುವುದೇ ಸರಿಯಾದ ಮಾರ್ಗ. ರಾಜಂ ತಲೆಮುರಿದರೆ ಯಾರು ಮಾಡಿದರೆಂದು ಹೇಗೆತಾನೆ ತಿಳಿಯುವುದು? ಹೇಳುವುದಿಲ್ಲವೆಂದು ರಾಜಂ ಮಾತುಕೊಟ್ಟುಬಿಟ್ಟಿದ್ದಾನೆ. ಆದರೆ ಒಂದುವೇಳೆ ಈ— ಸ್ವಾಮಿನಾರ್ಥ ಕಡೆ ನೋಡಿದ ಮಣಿ ಸ್ವಾಮಿನಾರ್ಥ ಎಳೆಯ ಮಗುವಿನಂತೆ ಪಿಳಿ ಪಿಳಿ ನೋಡುತ್ತಿದ್ದ ಒಂದುವೇಳೆ ಈ ಸ್ವಾಮಿಯೇನಾದರೂ ಬಾಯಿಬಿಟ್ಟರೆ ಕಷ್ಟ.

ಬೂಟ್ಟಿನ ಸಪ್ಪಳವಾಯಿತು. ಇಬ್ಬರೂ ತಿರುಗಿನೋಡಿದರು. ರಾಜಂ ಪೂರ್ತಿ ಕಾಕಿಬಟ್ಟೆ ಹಾಕಿಕೊಂಡಿದ್ದಾನೆ. ಕೈಯ್ಯಿಲ್ಲೊಂದು ಬಂದೂಕ, ಎರಡು ತಿಂಗಳ ಹಿಂದೆ ಅವನ ಹುಟ್ಟಿದ ಹಬ್ಬದ ದಿನ ಅವರ ತಂದೆ ಈ ಆಟದ ಬಂದೂಕ ತಂದುಕೊಟ್ಟಿದ್ದರು. ಸಿಸಾಯಿಯ ಹಾಗೆ ಸೆಟೆದು ನಿಂತು ರಾಜಂ ಹೇಳಿದ “ಇದೋ, ನಾನು ರೆಡಿ.”

“ ನೀನು ತುಂಬ ತಡವಾಗಿ ಬಂದಿದ್ದೀ.”

“ ಹೌದು.”

“ ಷುರು ಮಾಡೋಣ.”

ರಾಜಂ ಬಂದೂಕವನ್ನು ಹೆಗಲಿಗೇರಿಸಿ ಆಕಾಶದ ಕಡೆಗೆ ಒಂದು ಗುಂಡು ಹೊಡೆದ, ಥಂ ಎಂತು. ಮಣಿಗೆ ಅಂಜಿಕೆಯಾಯಿತು. ಗದೆಯನ್ನು ನೆಲದಮೇಲಿಟ್ಟು ಸುಮ್ಮನೆ ನಿಂತ.

“ ಕೇಳಿದೆಯೋ ಗುಂಡಿನ ಶಬ್ದ ?” ಎಂದ ರಾಜಂ. “ ಮುಂದಿನ

ಗುಂಡು ನಿನ್ನ ಮೈಯಲ್ಲಿರುತ್ತೆ, ಗೊತ್ತೋ?”

“ಆ, ಇದು ಧರ್ಮವಲ್ಲವು, ನಿನ್ನ ಹತ್ತಿರ ಬಂದೂಕವಿದೆ ನನ್ನ ಹತ್ತಿರ ಇಲ್ಲ. . . . ಕೈ ಕೈ ಹೋರಾಟ ಆಗಬೇಕು ಅಂತ ಅಲ್ಲವೋ ಅವತ್ತು ತೀರ್ಮಾನಮಾಡಿದ್ದು?”

“ಹಾಗಾದರೆ ಈ ಗದೆ ಏಕೆ ತಂದೆ? ಗದೆ ತರ್ರೀನಿ ಅಂತ ಹೇಳಿದ್ದಾ ನಿನ್ನೆ?”

ಮಣಿ ತಲೆ ತಗ್ಗಿಸಿದ.

“ನಿನಗೇನು ಮಾಡಿದ್ದೇನಯ್ಯ ನಾನು? ಯಾಕಯ್ಯ ನನ್ನ ಮೇಲೆ ಕೋಪ ನಿಂಗೆ? ಎಂದ ರಾಜಂ.

“ನನ್ನನ್ನು ಬೈಯ್ಯಲಿಲ್ಲವೋ, ಯಾರೋ ಒಬ್ಬರ ಮುಂದೆ?”

“ಇಲ್ಲ. ಅದು ಸುಳ್ಳು.”

ಉತ್ತರವಿಲ್ಲ. ಮಣಿ ಎಡವಟ್ಟಿನ ಪರಿಸ್ಥಿತಿಯಲ್ಲಿದ್ದ. ರಾಜಂ ಹೇಳಿದ “ಇಷ್ಟೇನೆ ನಿನ್ನ ಕೋಪಕ್ಕೆ ಇದಿಷ್ಟೇ ಕಾರಣ? ಬಿಡು ಬಿಡು ಇಂಥಾದ್ದು, ಕೈಲ್ಲ ದ್ವೇಷ ಕಟ್ಟಿಕೊಳ್ಳುವುದುಂಟೆ? ಸ್ನೇಹಿತರಾಗಿರೋಣಂತೆ.”

“ಆಗಬಹುದು” ಎಂದ ಮಣಿ.

ಸ್ವಾಮಿನಾರ್ಥ ಇದನ್ನೆಲ್ಲ ನಂಬಲಾರದೆಹೋದ. ಅವನ ಅಶ್ಚರ್ಯವೇ ಅಶ್ಚರ್ಯ. ಮಣಿಯ ಮುಂದೆ ಹೇಗೆ ನಟಿಸಿದರೂ ಕೂಡ, ರಾಜಂನ ಕಂಡರೆ ಸ್ವಾಮಿನಾರ್ಥನಿಗೆ ಬಹಳ ಮೆಚ್ಚಿಕೆ. ಅವನ ಗೆಳೆಯನಾಗ ಬೇಕೆಂದು ತುಂಬ ಹಂಬಲ. ಅಂತೂ ಕೆಲಸಕ್ಕೆ ಬಾರದ ಮನಸ್ತಾಪವೆಲ್ಲ ಮಾಯವಾಗಿ ಸುಖದ ಸಮಾಪ್ತಿಯಾಯಿತು. ಆನಂದದಿಂದ ಅವನು ಕುಣಿದಾಡಿದ. ರಾಜಂ ತನ್ನ ಬಂದೂಕವನ್ನು ಮರಳಿನ ಮೇಲೆ ಮಲಗಿಸಿದ. ಮಣಿ ತನ್ನ ಗದೆಯನ್ನು ದೂರ ಎಸೆದ. ಮೈತ್ರಿಯನ್ನು ಸೂಚಿಸ.

ಸ್ವಾಮಿಯ ಅಜ್ಜಿ

ಲೆಂದು ರಾಜಂ ತನ್ನ ಜೇಬಿನಿಂದ ಹತ್ತುಹನ್ನೆರಡು ಬಿಸ್ಕತ್ ಈಚೆಗೆ ತೆಗೆದ.

ನದಿಯ ಮಂದ ನಿನದ. ಅರಳಮರದ ಎಲೆಗಳ ನೊರೆತ, ಸಂಜೆಯ ಮುಸುಕು ಬೆಳಕು. ಮೂವರು ಗೆಳೆಯರಲ್ಲಿ ಹೊಸತಾಗಿ ಚಿಗುರಿದ ಗೆಳೆತನ.—ಜಗತ್ತಿನಲ್ಲೆಲ್ಲ ತಾನೇ ಪರಮಸುಖಿ ಎಂದುಕೊಂಡ ಸ್ವಾಮಿನಾರ್ಥ.

ಅಧ್ಯಾಯ ಮೂರು

ಸ್ವಾಮಿಯ ಅಜ್ಜಿ

೧

ಮುಂದಿನ ಹಾಲ್‌ಗೂ ಊಟದ ಮನೆಗೂ ನಡುವೆ ಒಂದು ಕೋಣೆ. ಕಿಟಕಿಗಳಿಲ್ಲ. ಕತ್ತಲೋ ಕತ್ತಲೆ. ಐದು ಜನುಖಾನಗಳನ್ನು ಒಂದರ ಮೇಲೊಂದು ಹಾಸಿ ತಯಾರಿಸಿದ ಹಾಸಿಗೆ, ಮೂರು ದುಪ್ಪಟೆ, ಐದು ದಿಂಬು, ಬೆತ್ತದ ಚಚ್ಚಾಕದ ಮಡಿವೆಟ್ಟಿಗೆ, ಚಿಕ್ಕದೊಂದು ಮರದಪೆಟ್ಟಿಗೆ, ಅದರಲ್ಲಿ ಕೆಲವು ತಾವುದ ಪುಡಿಗಾಸು, ಕೊಂಚ ಲವಂಗ, ಯಾಲಕ್ಕಿ, ಅಡಕೆ, ವಿಭೂತಿ—ಇವಿಷ್ಟೇ ಅಜ್ಜಿಯ ಆಸ್ತಿ. ಆಕೆಗೂ ಆಕೆಯ ಐಶ್ವರ್ಯ ಸರ್ವಸ್ವಕ್ಕೂ ಈ ಕೋಣೆಯಲ್ಲೇ ಆವಾಸ.

ರಾತ್ರಿ ಊಟ ಆದ ಮೇಲೆ ಸ್ವಾಮಿ ಅಜ್ಜಿಯ ತೊಡೆಯ ಮೇಲೆ ತಲೆಯಿಟ್ಟುಕೊಂಡು ಬೆಚ್ಚಗೆ ಮಲಗಿದ್ದಾನೆ. ಯಾಲಕ್ಕಿ ಲವಂಗದ ಹಿತವಾದ ವಾಸನೆ ಕೊಠಡಿಯನ್ನೆಲ್ಲ ಆವರಿಸಿದೆ.

“ಅಜ್ಜಿ, ಅಜ್ಜಿ, ನಿಂಗೊತ್ತಿಲ್ಲಾ ಅಜ್ಜಿ, ರಾಜಂ ಎಷ್ಟು ದೊಡ್ಡ ಮನುಷ್ಯ ಅನ್ನೋದು.” ರಾಜಂಗೂ ಮಣಿಗೂ ಮೊದಲಿದ್ದ ಹಗೆತನ ಆ ಮೇಲಿನ ಗೆಳೆತನ ಎಲ್ಲವನ್ನೂ ಸ್ವಾಮಿಯು ಉತ್ಸಾಹದಿಂದ ಬಣ್ಣಿಸ ತೊಡಗಿದ.

“ನೋಡಜ್ಜೀ, ಅವನ ಹತ್ತಿರ ನಿಜವಾದ ಪೋಲೀಸ್ ಡ್ರೆಸ್ ಇದೆ, ಗೊತ್ತಾ?” ಎಂದ ಸ್ವಾಮಿ.

“ಹಾಗೇನು? ಅವನಿಗೇಕೆ ಪೋಲೀಸ್ ಬಟ್ಟೆ?”

“ಅವರಪ್ಪ ಪೋಲೀಸ್ ಸೂಪರೆಂಟು ಅಜ್ಜೀ. ಊರಿನಲ್ಲಿ ಯಾವ ಪೋಲೀಸ್ ನವನು ಇದ್ದಾರೋ ಅವರೆಲ್ಲರಿಗೂ ಅವರೇ ಆಫೀಸರು.” ಅಜ್ಜಿ ತಲೆದೂಗಿದಳು. ಪೋಲೀಸ್ ಕಚೇರಿ ಬಲು ಭಾರಿಯದಾಗಿರ ಬೇಕು ಎಂದಳು. ತನ್ನ ಗಂಡ, ಸ್ವಾಮಿಯ ತಾತ ಸಬ್ ಮ್ಯಾಜಿಸ್ಟ್ರೇಟಾಗಿ ಎಷ್ಟು ದರ್ಪದಿಂದ ಬಾಳಿದರು, ಜಿಲ್ಲೆಯ ಪೋಲೀಸಿನವರೆಲ್ಲ ಅವರನ್ನು ಕಂಡರೆ ಹೇಗೆ ಗಡಗಡನೆ ನಡುಗುತ್ತಿದ್ದರು, ಭಾರಿ ಭಾರಿ ದರೋಡೆಕೋರರೆಲ್ಲ ಅವರ ಹೆಸರು ಕೇಳಿದರೆ ಹೇಗೆ ಕಾಲಿಗೆಬುದ್ದಿ ಹೇಳುತ್ತಿದ್ದರು—ಎಂಬುದನ್ನೆಲ್ಲ ಹೇಳಲು ಮೊದಲುಮಾಡಿದಳು. ಈ ಕತೆ ಎಂದಿಗೆ ಮುಗಿದೀತೋ ಎಂದು ಸ್ವಾಮಿ ತವಕದಿಂದ ಕಾದುನೋಡಿದ. ಅಜ್ಜಿ ಮಾತಿಗೆ ಕೊನೆಮೊದಲೇ ಇರಲಿಲ್ಲ. ಈಗಾದ್ದು ಆಗಾದ್ದು ಎಲ್ಲ ಕಲಸುಮೇಲೋಗರ ಮಾಡಿ ಜಡಿಮಳೆಹೊಯ್ದಂತೆ ಮಾತಾಡುತ್ತಲೇ ಇದ್ದಳು.

“ ಸಾಕುಮಾಡಜ್ಜೀ, ನಾನು ಹೇಳುವುದನ್ನು ಕೇಳೋದೇ ಇಲ್ಲ ನೀನು! ನೋಡು, ರಾಜಂಗೆ ಲೆಕ್ಕದಲ್ಲಿ ಎಷ್ಟು ನಂಬರು ಗೊತ್ತಾ? ”

“ ಇರೋ ನಂಬರೆಲ್ಲ ಅವನಿಗೇ ಬರುತ್ತಾ ಮಗೂ? ”

“ ಅಯ್ಯೋ ಈ ಅಜ್ಜೀಗೆ ಏನೂ ಗೊತ್ತೇ ಇಲ್ಲ. ಅವನಿಗೆ ನೂರಕ್ಕೆ ತೊಂಬತ್ತು ನಂಬರು ಅಜ್ಜೀ. ”

“ ಹಾಗಿರಬೇಕು. ಮಗೂ, ನೀನೂ ಅವನ ಥರಾನೇ ನಂಬರು ತೊಕ್ಕೋಬೇಕು ನೋಡು. . . . ನೋಡು ಸ್ವಾಮಿ, ನಿಮ್ಮ ತಾತ ಇದ್ದ ರಲ್ಲ, ಅವರು ಪರೀಕ್ಷೆಗೆ ಹೋದಾ ಅಂದ್ರೆ ಮೇಷ್ಟರುಗಳಿಗೆಲ್ಲ ಗಾಬರಿಯಾಗುತ್ತಿತ್ತಂತೆ. ಒಂದು ಪ್ರಶ್ನೆ ಹಾಕಿದರೂಂತ ಇಟ್ಟುಕೊ. ಮಿಕ್ಕವರು ಉತ್ತರ ಹೇಳೋದ್ರ ಹತ್ತರಷ್ಟು ಬೇಗ ಅವರು ಉತ್ತರ ಹೇಳಿಬಿಡ್ತಾ ಇದ್ದ ರಂತೆ. ಅವರ ಉತ್ತರ ಹೇಗಿರ್ತಾ ಇತ್ತು ಅಂದ್ರೆ ಮೇಷ್ಟರುಗಳು ಒಂದೊಂದು ಸಲ ಇನ್ನೂರು ನಂಬರು ಕೊಡ್ತಾ ಇದ್ದರಂತೆ. . . . ಅವರು ಎಫ್.ಎ. ಪ್ಯಾಸುಮಾಡಿದಾಗ ಇಷ್ಟಲಗದ ಮೆಡಲು ಬಂದಿತ್ತು. ಎಷ್ಟೋ ವರ್ಷಗಳು ನನ್ನ ಬಂಗಾರದ ಸರಕ್ಕೆ ಅದನ್ನು ಪದಕದ ಹಾಗೆ ಹಾಕೊಂಡಿದ್ದೆ. ಅದನ್ನು ಯಾವಾಗ ತೆಗೆದೆ ನಾನು? ಹಾ, ನೋಡಿದ್ಯಾ, ನಿಮ್ಮ ಸೋದರತ್ತೆ ಹುಟ್ಟಿದಾಗ. . . . ಅಲ್ಲ, ನಿಮ್ಮ ಸೋದರತ್ತೆ ಹುಟ್ಟಿದಾಗಲ್ಲ. . . . ನಿಮ್ಮ ತಂದೆ ಹುಟ್ಟಿದಾಗ ಇರಬೇಕು. . . . ಈಗ ನೆನಪಿಗೆ ಬಂತು. ಪುರುಡುನೀರಾದ ದಿನ. . . . ಅಲ್ಲ ಅಲ್ಲ. ನಾನು ಮೊದಲು ಹೇಳಿದ್ದೇ ಸರಿ. ನಿಮ್ಮ ಸೋದರತ್ತೆ ಹುಟ್ಟಿದಾಗಲೇ. ಈಗಿಲ್ಲ ಆ ಮೆಡ್ಕ. ನಿಮ್ಮತ್ತೀಗೆ ಕೊಟ್ಟಿಟ್ಟಿಹಾಗೆ ಜ್ಞಾಪಕ—ಆ. ಅವಳದನ್ನು ಕರಗಿಸಿ ನಾಲ್ಕು ಬಳಿ ಮಾಡಿಸಿಕೊಂಡು. ಅದೂ ಎಷ್ಟು ಅಥ್ವಾನ್ನ ವಾಗಿತ್ತಂತೀ ಆ ಬಳೆಗಳು! ಅವಳಂಥಾ ಮಂಕುಮೂದೇವಿ ಇದೂವರೆಗೂ ನಮ್ಮ ವಂಶದಲ್ಲಿ ಇನ್ನೊಬ್ಬಳು ಹುಟ್ಟಿಲ್ಲ.

“ ಅಯ್ಯೋ, ಅಜ್ಜೀ, ಸಾಕಜ್ಜೀ ನಿನ್ನ ಪುರಾಣ. ಕೆಲಸಕ್ಕೆ ಬಾರದ ನಿನ್ನ ಕತಿ ಕಟ್ಟಿಕೊಂಡು ನಾನೇನು ಮಾಡಿಕೊಳ್ಳಲಿ? ನೀನು ರಾಜಂ ವಿಷಯ ಕೇಳಿಯೋ ಇಲ್ವೋ? ”

“ ಹೂ. ಆಗಲಿ ಮಗು, ನಿನ್ನಿಷ್ಟದ ಹಾಗೇ ಆಗಲಿ. ”

“ ಅಜ್ಜೇ, ರಾಜಂ ಪುಟ್ಟುಹುಡುಗನಾಗಿದ್ದಾಗ ಒಂದು ಹುಲೀನ ಕೊಂದುಹಾಕಿದನಂತೆ ಅಜ್ಜೇ. ”

“ ಅಬ್ಬಾ ! ಎಷ್ಟು ಭೈರ್ಯನಾಗಿರಬೇಕು ಅವ !

“ ಬೇಕುಬೇಕಂತ ನನಗೋಸ್ಕರ ನೀನು ಹಾಗೆ ಹೇಳುತ್ತಾ ಇದ್ದೀಯೆ. ನಂಗೊತ್ತು. ನೀನಿದೊಂದನ್ನೂ ನಂಬೋದಿಲ್ಲ. ”

ಸ್ವಾಮಿನಾರ್ಥ ಬಹಳ ಜೋರಿಂದ ಕತೆ ಹೇಳತೊಡಗಿದ. ರಾಜಂ ತಂದೆ ಒಂದು ಸಲ ಒಂದು ಕಾಡಿನಲ್ಲಿ ಕ್ಯಾಂಪು ಮಾಡಿದ್ದರು. ಮಗ ನನ್ನೂ ಕರೆದುಕೊಂಡು ಹೋಗಿದ್ದರು. ಇದ್ದಕ್ಕಿದ್ದ ಹಾಗೆ ಎರಡು ಭಾರಿ ಪಟ್ಟಿಹುಲಿ ಹಿಂದಿನಿಂದ ಬಂತು. ಒಂದು ಅವರಪ್ಪನ ಮೇಲೆ ಬಿದ್ದು ಅವರನ್ನು ನೆಲಕ್ಕೆ ಕೆಡವಿತು. ಇನ್ನೊಂದು ರಾಜಂನ ಅಟ್ಟಿಸಿಕೊಂಡು ಬಂತು. ಅವನು ಓಡಿಹೋಗಿ ಒಂದು ಪೊದೆ ಹಿಂದೆ ಅವಿತುಕೊಂಡದ್ದೇ ಗುರಿಯಿಟ್ಟು ಒಂದು ಗುಂಡು ಹೊಡೆದ ನೋಡು, ಹುಲಿ ರಕ್ತಕಾರತಾ ಬಿದ್ದುಬಿತ್ತು ನೆಲದ ಮೇಲೆ. ಕತೆ ಮುಗಿಯಿತು. “ ಇದೇನಜ್ಜೇ, ನಿದ್ದೆ ಹೋಗ್ಬಿಟ್ಟಿದ್ದೀಯೆ ? ” ಎಂದ ಸ್ವಾಮಿ.

“ ಇಲ್ಲ ಕಂದ, ಕೇಳುತ್ತಾ ಇದ್ದೀನಿ. ”

“ ಹಾಗಾದರೆ ಹೇಳು ನೋಡೋಣ. ಎಷ್ಟುಹುಲಿ ಒಂದು ಯಾರ ಯಾರ ಮೇಲೆ ಬಿತ್ತು ? ”

“ ರಾಜಂ ಮೇಲೆ ಎರಡೋ ಮೂರೋ ಹುಲಿ ಬಿತ್ತು ” ಎಂದಳು ಅಜ್ಜಿ. ಈ ಅಭಾಸ ಕಂಡು ಸ್ವಾಮಿಗೆ ಕೋಪಬಂತು. “ ಮುಖ್ಯವಾದ ಅನೇಕ ವಿಷಯಾನ ಹೇಳೋಣಾ ಪಾಪ ಅಂತ ನಾನು ಗಂಟಲು ಒಣಗಿಸಿ ಕೊಳ್ಳೋದು, ನೀನು ದಿಮಾಕು ಮಾಡಿಕೊಂಡು ನಿದ್ದೆಮಾಡಿಬಿಟ್ಟು ತೋಚಿದಹಾಗೆಲ್ಲ ಕೂಗೋದು, ಹೋಗಜ್ಜಿ, ಇನ್ನೊಂದು ಮಾತೂ ಹೇಳೋಲ್ಲ ನಿಂಗಿ. ನೀನು ಯಾಕೆ ಲಕ್ಷ್ಯವಿಟ್ಟು ಕೇಳೋಲ್ಲ ಅನ್ನೋದು ನನಗೊತ್ತು. ನಿಂಗಿ ರಾಜಂನ ಕಂಡರೆ ತುಂಬ ಹೊಟ್ಟೆಕಿಚ್ಚು. — ”

ಭೇ. ರಾಜಂ ಎಷ್ಟು ಮುದ್ದಾದ ಹುಡುಗ ! ಅವನ ಮೇಲೆ ನನಗೇ ಕಪ್ಪಾ ದ್ವೇಷ ? ” ಎಂದಳು ಅಜ್ಜಿ. ಒಂದು ದಿನವಾದರೂ ಆಕೆ ರಾಜಂನ ನೋಡಿಯೆ ಇರಲಿಲ್ಲ. ಆದರೆ ಸ್ವಾಮಿ ಮಾತಲ್ಲಿ ನಂಬಿಕೆ ತೋರಿಸಬೇಡವೆ !

ಸ್ವಾಮಿಗೆ ಸಂತೋಷವಾಯಿತು. ಆದರೆ ಮರುಕ್ಷಣದಲ್ಲೇ ಅವನಿಗೆ ಮತ್ತೊಂದು ಶಂಕೆ ಉಂಟಾಯಿತು. “ಅಜ್ಜಿ, ಈ ಹುಲಿ ಕತೇನ ನೀನು ನಂಬೋದೇ ಇಲ್ಲ ಹೋಗಿಜ್ಜಿ.”

“ಇಲ್ಲಾ ಮಗು, ನೀನು ಹೇಳೋ ಒಂದೊಂದು ಮಾತೂ ನಿಜ ಮಗು.” ಎಂದು ಹೇಳಿ ಅಜ್ಜಿ ವೊಮ್ಮಗನನ್ನು ಸಮಾಧಾನಪಡಿಸಿದಳು. ಸ್ವಾಮಿ ಹೇಳಿದ, “ಹುಷಾರಜ್ಜಿ, ಯಾರಾದರೂ ರಾಜಂನ ಸುಳ್ಳುಗಾರ ಅಂದು ಗಿಂದ್ರೆ ತಕ್ಷಣ ಅವರನ್ನು ಷೂಟ್ ಮಾಡಿಬಿಡ್ತಾನೆ ಅವನು. ಜೋಕೆ.”

“ಹಾಗೇ ಇರಬೇಕು ಗಂಡು ಮಕ್ಕಳು. ಮಗೂ ಇನ್ನು ಹರಿಶ್ಚಂದ್ರನ ಕತೆ ಹೇಳ್ತೀನಿ, ಕೇಳು. ತಾನಾಡಿದ ಮಾತು ಉಳಿಸಿಕೊಳ್ಳೋದಕ್ಕಾಗಿ ಅವನು ಮನೆ ಕಳಕೊಂಡ, ಮಠ ಕಳಕೊಂಡ, ಆಸ್ತಿ ಕಳಕೊಂಡ, ಅಷ್ಟೈಶ್ವರ್ಯ ಕಳಕೊಂಡ, ಹೆಂಡತೀ ಕಳಕೊಂಡ, ಮಗನ್ನ ಕಳಕೊಂಡ, ಕೊನೆಗೆ ಎಲ್ಲಾನು ಮತ್ತೆ ಪಡಕೊಂಡ” ಎಂದು ಹರಿಶ್ಚಂದ್ರನ ಕತೇ ಅರ್ಥ ಹೇಳುತ್ತಿದ್ದಳು. ಆ ವೇಳೆಗೆ ಸ್ವಾಮಿ ಸಣ್ಣಗೊರಕೆ ಹೊಡೆಯುತ್ತಿದ್ದ ಸದ್ದು ಆಕೆಗೆ ಕೇಳಿಸಿತು. “ಪಾಪ, ಮಗು ನಿದ್ರೆಹೋದ” ಎಂದು ಹೇಳಿ, ದುಸ್ಪಟಿ ಸರಿಯಾಗಿ ಹೊದ್ದಿಸಿ, ದೃಷ್ಟಿ ತೆಗೆದು, ನೆಟಿಕೆ ಮುರಿದು, ದೇವರ ಸ್ತೋತ್ರ ಹೇಳಿ ತಾನೂ ಮಲಗಿಕೊಂಡಳು.

೨

ಶನಿವಾರ ಮಧ್ಯಾಹ್ನ, ಶನಿವಾರ ಭಾನುವಾರ ಬರುವುದು ಎಷ್ಟೊಂದು ಅಪರೂಪ! ಅಂಥಾದ್ದರಲ್ಲಿ ಆ ದಿನವೆಲ್ಲ ಮನೆಯಲ್ಲೇ ಇದ್ದುಕೊಂಡು ಅಮ್ಮನಕೈಲೋ ಅಜ್ಜಿ ಕೈಲೋ ಮಾತನಾಡುವುದು, ಇಲ್ಲದೆಹೋದರೆ ಲೆಕ್ಕ ಮಾಡುವುದು ಹೀಗೆ ಕಾಲವ್ಯರ್ಥಮಾಡುವುದು ಸರಿಯಲ್ಲವೆಂದು ಸ್ವಾಮಿಯ ಅಭಿಪ್ರಾಯ. ಮಧ್ಯಾಹ್ನ ಮನೇಲಿ ಇದ್ದು ಲೆಕ್ಕಮಾಡಬೇಕೇ ಹೊರತು ಅಲ್ಲಿ ಇಲ್ಲಿ ಅಲೆಯೋದಕ್ಕೆ ಹೋಗಕೂಡದು ಎಂದು ಅಪ್ಪ ಕಟ್ಟಪ್ಪಣೆ ಮಾಡಿದ್ದರು. ಆದರೆ ಆ ಅಪ್ಪಣೆಯ ಹಾಗೆ ನಡಕೊಂಡವರಾರು?

ಸ್ವಾಮಿನಾರ್ಥ ತನ್ನ ಕೊಠಡಿಯಲ್ಲಿ ಕಷ್ಟದಿಂದ ಕುಳಿತು, ಇಂಗ್ಲಿಷ್ ರೀಡರಿನಿಂದ ಯಾವುದೋ ಒಂದು ಪದ್ಯದ ಅರ್ಥವನ್ನು ಹೀರು

ವುದಕ್ಕೆ ಪ್ರಯತ್ನ ಮಾಡುತ್ತಿದ್ದ. ತಂದೆ ಕನ್ನಡಿ ಮುಂದೆ ನಿಂತು ತಲೆಗೆ ರುಮಾಲು ಸುತ್ತುತ್ತಿದ್ದರು. ಸಿಲ್ಕುಕೋಟು ಹಾಕಿಕೊಂಡದ್ದೂ ಆಯಿತು. ಕನ್ನಡಕವೊಂದೇ ಬಾಕಿ. ಅಪ್ಪನ ಕೆಲಸ ಎಷ್ಟರ ಮಟ್ಟಿಗೆ ಮುಗಿಯಿತು ಎಂಬುದರ ಮೇಲೆಯೇ ಸ್ವಾಮಿಯ ಕಣ್ಣು. ಕನ್ನಡಕವೂ ಮೂಗನ್ನೇರಿತು. ಗಡಿಯಾರವೊಂದೇ ಉಳಿದಿರುವುದು.

ಸ್ವಾಮಿನಾಥನ ಎದೆ ಅರಳಿತು. ತಂದೆ ಗಡಿಯಾರ ತೆಗೆದುಕೊಂಡ ಮೇಲೆ ಕೋರ್ಟಿಗೆ ಹೊರಡುವರು. ಒಂದು ಕೈಯಲ್ಲಿ ಒಂದು ಲೋಟ ನೀರು ಇನ್ನೊಂದು ಕೈಯಲ್ಲಿ ಎಲೆ ಅಡಿಕೆಯ ತಟ್ಟೆ ಹಿಡಿದುಕೊಂಡು ಅಮ್ಮ ಬಂದಳು. ನೀರು ಕುಡಿದು ವೀಳೆಯಕ್ಕಾಗಿ ಕೈನೀಡಿದರು ಅಪ್ಪ. ಆರು ಎಲೆಗಳನ್ನು ಒಪ್ಪವಾಗಿ ಸುತ್ತಿದ ಸುರುಳಿ, ಒಂದಿಷ್ಟು ಅಡಿಕೆ, ಎರಡನ್ನೂ ಅಮ್ಮ ಕೊಟ್ಟಳು. ಅದಿಷ್ಟನ್ನೂ ಒಂದೇಸಲ ಬಾಯಲ್ಲಿ ಹಾಕಿಕೊಂಡು ಅಪ್ಪ ವಿಶೇಷ ತೃಪ್ತಿಯಿಂದ ಅಗಿಯಹತ್ತಿದರು. ಸ್ವಾಮಿನಾಥ ತನ್ನ ಗಂಟಲು ಒಡೆಯೋ ಹಾಗೆ ಕುರಿಯ ಮೇಲಿನ ಪದ್ಯವೊಂದನ್ನು ಗಟ್ಟಿಯಾಗಿ ಒರಲುತ್ತಿದ್ದ. ತನ್ನ ಬೆಳ್ಳಿಯ ನಶ್ಯದ ಡಬ್ಬಿ ಗಾಗಿ ಅಪ್ಪ ಆತುರಾತುರ ವಾಗಿ ಹುಡುಕಿದರು. ಕಡೆಗೆ ಸಿಕ್ಕಿತು. ಡಬ್ಬಿಯನ್ನೂ ತನ್ನ ಚುಕ್ಕೆಚುಕ್ಕೆ ಕೈಚೌಕವನ್ನೂ ಜೋಬಿನಲ್ಲಿ ತುರುಕಿಕೊಂಡರು. ಕೊಳಕು ಅಂದ್ರೆ ಅಷ್ಟು ಕೊಳಕು ಆ ಕೈಚೌಕ. ಆ ಮೇಲೆ ಭತ್ತಿಯನ್ನು ಕಂಕುಳ ಕೆಳಗೆ ಸಿಕ್ಕಿಸಿ ಕೊಂಡರು. ಹೊರಡುವುದಕ್ಕೆ ಇದೇ ಸಂಕೇತ. ಸ್ವಾಮಿನಾಥ ಇನ್ನೇನು ಪುಸ್ತಕ ಮುಚ್ಚಿ ಎದ್ದುಬಿಡಬೇಕು, ಅಪ್ಪ ಹೊರಟುಬಿಡಬೇಕು, ಅಷ್ಟರಲ್ಲಿ ಅಮ್ಮ ಅವರನ್ನು ತಡೆದು, “ಸ್ವಲ್ಪ ತಡೀರೀಂದ್ರೆ, ನನಗೊಂದು ಸ್ವಲ್ಪ ದುಡ್ಡು ಬೇಕು. ಆ ದರ್ಜಿಯವನು ಬರ್ರಾನಂತೆ. ನಾಲ್ಕು ದಿನದಿಂದ ಬಂದ್ರು ಪೀಡಿಸ್ತಾ ಇದ್ದಾನೆ” ಎಂದಳು.

“ನಾಳೆ ಬಾ ಅಂತ ಹೇಳು” ಎಂದರು ಅಪ್ಪ. ‘ಅದು ಸಾಧ್ಯವಿಲ್ಲ’ ಎಂದು ಅಮ್ಮ ಹಠಹಿಡಿದಳು. ಅಪ್ಪ ಬೀರುಹತ್ತಿರ ಹೋಗಿ, ಬೀಗದಕೈ ಗೊಂಚಲಿಗೆ ತಡಕಾಡಿ, ಬಾಗಿಲು ತೆಗೆದು, ಒಂದು ಸಣ್ಣ ಚೀಲದಿಂದ ಒಂದಷ್ಟು ದುಡ್ಡು ತೆಗೆದುಕೊಟ್ಟರು. ಚೀಲದಲ್ಲಿ ಇಣಕಿಣಕಿ ನೋಡಿ, “ಇನ್ನು ಈ ತಿಂಗಳೆಲ್ಲ ಹೇಗೆ ನಿಭಾಯಿಸೋದೋ ನಾಬೇರೆ ಕಾಣೆ”

ಎಂದು ಹೇಳಿ, ಮತ್ತೆ ಬೀರು ಬೀಗಹಾಕಿ, ಕನ್ನಡಿಮುಂದೆ ಹೋಗಿ, ರುಮಾಲು ಸರಿಮಾಡಿಕೊಂಡು, ದೊಡ್ಡ ಚಿಟಿಕೆ ನಶ್ಯ ಎರಿಸಿ, ಕೈಚಾಕ ದಿಂದ ಮೂಗು ಒರಿಸಿಕೊಂಡು, ಕಡೆಗೂ ಹೊರಟರು. ಮನೆಯೆಲ್ಲ ಕೇಳಿ ಸುವ ಹಾಗೆ ಸ್ವಾಮಿ ನಿಟ್ಟುಸಿರುಬಿಟ್ಟ. “ಚಿಲಕ ಹಾಕೋ” — ರಸ್ತೆಯಿಂದ ಅಪ್ಪನ ಗಂಟಲು ಕೇಳಿಸಿತು. ಅಮ್ಮ ಚಿಲಕ ಹಾಕಿದ ಸದ್ದು ಕೇಳಿಸಿತು. ಸ್ವಾಮಿ ಕಿಟಕಿ ಹತ್ತಿರ ಹೋಗಿ ಅಪ್ಪ ಹೋಗುವುದನ್ನೇ ನೋಡುತ್ತಿದ್ದ. ಅವರು ಮೂಲೆ ತಿರುಗಿದ ಮೇಲೆ ಕಿಟಕಿಯಿಂದ ಎದ್ದ.

ಮಧ್ಯಾಹ್ನ ಏನು ತಿಂಡಿ ಮಾಡಬೇಕು ಎಂದು ಅಡಿಗೆಯವನಿಗೆ ಅಪ್ಪಣೆಕೊಡುತ್ತಿದ್ದಳು ಅಮ್ಮ. ಅಜ್ಜಿ ಹಾಸಿಗೆ ಹಾಸಿಕೊಂಡು ಕುಳಿತ್ತಿದ್ದಳು. ಸ್ವಾಮಿಯನ್ನು ಕಂಡಕೂಡಲೇ “ಇಲ್ಲಿ ಬಾ ಮಗೂ” ಅಂತ ಕರೆದಳು.

“ಇಲ್ಲ, ಈಗ ನನಗೆ ಪುರಸತ್ತಿಲ್ಲ”

“ನೋಡಿದೆಯಾ? ಬಾಪ್ಪ, ಮೂರುಕಾಸು ಕೊಡ್ತೀನಿ” ಎಂದಳು ಅಜ್ಜಿ. ಈ ದಾನೋಪಾಯಕ್ಕೂ ಜಗ್ಗದೆ ಸ್ವಾಮಿ ಮುಂದೆ ಹೊರಟ.

“ಎಲ್ಲಿಗೋ ಹೋಗೋದು ಇಷ್ಟೊತ್ತಿನಲ್ಲಿ?” ಎಂದು ಅಮ್ಮ ಗದರಿಸಿಕೊಂಡಳು.

“ಹೋಗಬೇಕಾಗಿದೆ, ಹೊಗ್ತಿದೀನಿ”

“ಏನು, ಈ ಉರಿಬಿಸಿಲು ಹಾಳಾಗಿಹೋಗ್ತಾ ಇದೆ ಅಂತ ಅಲೆ ದಾಡೋಕೆ ಹೋಗ್ತಾ ಇದೀಯಾ?”

“ಏನಿಲ್ಲ” ಎಂದು ಮೊಟಕಾಗಿ ಸ್ವಾಮಿ ಉತ್ತರಕೊಟ್ಟ.

“ಚೆನ್ನಾಗಿ ಅಲೆದು, ಕಾಯಿಲೆ ತಂದುಕೊಳ್ಳೋಕೋ?” . . .

“ಇಲ್ಲಮ್ಮ, ಬಿಸಿಲಲ್ಲಿ ಅಲೆಯೋಲ್ಲಮ್ಮ”

“ರಜ ಬಂದರೆ ಮನೇಲೆ ಇರಬೇಕಂತ ಹೇಳಿಲ್ಲವೇನೋ ನಿಮ್ಮ ತಂದೆ?”

“ಹೌದಮ್ಮ. ಅದರೆ ನಮ್ಮ ಡ್ರಾಯಿಂಗ್‌ಮೇಷ್ಟರು ಶನಿವಾರ ಮಧ್ಯಾಹ್ನ ಮನೆಗೆ ಬಾ ಅಂದಿದ್ದಾರೆ. ಆಗಲೂ ಹೋಗಕೂಡದೇನೋ? ಡ್ರಾಯಿಂಗ್ ಪರೀಕ್ಷೆಲಿ ನನಗೆ ತೋಪಡ ಆದರೆ ನಿಮಗೆ ತುಂಬಾ ಸಂತೋಷವೇ?”

೩

ದಡೆದಡಾಂತ ಸ್ವಾಮಿ ಓಡಿ, ಮಾವಿನ ತೋಸಿನ ರೋಡಿನಲ್ಲಿ ಅಷ್ಟು ದೂರ ಹೋಗಿ, ಬಲಗಡೆ ತಿರುಗಿಕೊಂಡು, ಆಬು ಓಣಿಯಲ್ಲಿ, ತಗ್ಗಾದ ನಾಡುಹೆಂಚಿನ ಕೊಳಕು ಮನೆಯ ಮುಂದೆ ನಿಂತು ಮೆಲ್ಲಗೆ ಸಿಳ್ಳು ಹಾಕಿದ. ಒಂದುಕ್ಷಣ ಕಾದು ಇನ್ನೊಂದು ಸಿಳ್ಳು ಹಾಕಿದ. ಬಾಗಿಲಿನ ಸರಪಣಿ ಸದ್ದಾಯಿತು. ಬಾಗಿಲು ಸ್ವಲ್ಪ ತೆರೆದು ಮನೆಯ ತಲೆ ಹೊರಗೆ ಕಾಣಿಸಿಕೊಂಡಿತು. “ಲೋ ಸೆದ್ದಂಭಟ್ಟ, ನಮ್ಮ ದೊಡ್ಡಮ್ಮ ಇಲ್ಲೇ ಇದಾರೋ, ಒಳಗೆ ಬರಬೇಡ. ರಸ್ತೆ ತಿರುವಿನ ಮೂಲೆ ಹತ್ತಿರ ಕಾಯ್ತಾ ಇರು, ಬಂದುಬಿಟ್ಟಿ.” ಎಂದ ಮಣಿ.

ಸ್ವಾಮಿ ತಿರುವಿನ ಹತ್ತಿರ ಹೋಗಿ ಕಾಯುತ್ತ ನಿಂತ. ಬಿಸಿಲು ಜೋರಾಗಿತ್ತು. ರಸ್ತೆಯಲ್ಲಿ ಒಬ್ಬರೂ ಇಲ್ಲದೆ ಬಿಮ್ಮೆನ್ನುತ್ತಿತ್ತು. ಚರಂಡಿ ಪಕ್ಕದಲ್ಲಿ ಒಂದು ಕತ್ತಿ ತನ್ನ ನೆರಳನ್ನೇ ಎವೆಯಿಕ್ಕದೆ ನೋಡುತ್ತಿತ್ತು. ಹಸುವೊಂದು ಅಗಲವಾದ ಹಸುರು ಬಾಳೆಯೆಲೆ ಮೇಯುತ್ತಿತ್ತು. ಕೊಂಚ ಹೊತ್ತಿನಲ್ಲೇ ಮಣಿ ಮನೆಯಿಂದ ನುಸುಳಿಬಂದ.

ರಾಜಂ ಮನೆ ಇರೋದು ಲಾಲೀ ಎಕ್ಸ್‌ಟೀರ್ಷನ್‌ನಲ್ಲಿ (ಮಾಲ್ಗುಡಿ ಸರ್ಕಲ್‌ಗೆ ಹಿಂದೆ ಸರ್ ಫೆಡರಿಕ್ ಲಾಲೀ ಎಂಬುವರು ಸೂಪರಿಂಟೆಂಡಿಂಗ್ ಎಂಜಿನಿಯರ್ ಆಗಿದ್ದರು. ಅವರ ಹೆಸರಿನಲ್ಲಿ ಈ ಬಡಾವಣೆ ಕಟ್ಟಿದ್ದರು.) ಅಲ್ಲಿ ಐವತ್ತು ದೊಡ್ಡ ಬಂಗಲೆಗಳಿದ್ದುವು. ಎಲ್ಲದರಲ್ಲೂ ಸರಕಾರೀ ಅಧಿಕಾರಿಗಳೇ ಇದ್ದರು. ತಿರುಚನಾಪಳ್ಳಿಗೆ ಹೋಗುವ ದೊಡ್ಡ ರಸ್ತೆ ಅಲ್ಲಿಂದ ಹತ್ತುಮಾರು ದೂರದಲ್ಲೇ ಕಾಣುವುದು.

ಸ್ವಾಮಿ, ಮಣಿ ಇಬ್ಬರೂ ರಾಜಂ ಮನೆಯ ಗೇಟು ತೆಗೆದು ಒಳಕ್ಕೆ ಬಂದರು. ಅದನ್ನು ನೋಡಿ ಕಾಕಿ ಬಟ್ಟಿಯ ಪೋಲೀಸಿನವನೊಬ್ಬನು “ಲೋ, ನಿಂತುಕೊಳ್ಳೋ” ಅಂತ ಕೂಗು ಹಾಕಿ ಇವರ ಕಡೆಯೇ ಓಡಿ ಬಂದ. ಓಡಿಹೋಗೋಣಾಪ್ಪಾ ಎನ್ನಿಸಿತು ಸ್ವಾಮಿಗೆ. “ಲೋ ಮಣಿ, ನೀನೇ ಮಾತಾಡೋ ಆ ಪೋಲೀಸಿನವನ ಜೊತೇಲಿ” ಎಂದ. ಮಣಿಗೂ ಒಳಗೆ ಅಂಜಿಕೆ. ಹೊರಗೆ ಅದನ್ನು ತೋರಿಸಿಕೊಳ್ಳದೆ ಗತ್ತಿನಿಂದ ಹೇಳಿದ: “ರಾಜಂ ಮನೇಲಿದ್ದರೆ ಅವನಿಗೆ ಹೇಳು ನಾವು ಬಂದಿದ್ದೀವಿ ಅಂತ.” ಪೋಲೀಸಿ

ನವನು ತಕ್ಷಣ ಮೆತ್ತಗಾದ. ಬಹಳ ವಿನಯದಿಂದ ಇಬ್ಬರನ್ನೂ ರಾಜಂ ಕೊಠಡಿಗೆ ಕರೆದುಕೊಂಡು ಹೋದ.

ಕೋಣೆ ಬಹಳ ದೊಡ್ಡದು ಎಂದುಕೊಂಡರು ಇಬ್ಬರೂ. ಐದಾರು ಕುರ್ಚಿ ಇದ್ದುವು. ನಿಜವಾದ ಕುರ್ಚಿ. ದೊಡ್ಡ ಮೇಜು. ಅದರ ಮೇಲೆ ರಾಜಂನ ಪುಸ್ತಕವನ್ನೆಲ್ಲ ಸಾಲಾಗಿ ಅಂದವಾಗಿ ಜೋಡಿಸಿದೆ. ಎಲ್ಲಕ್ಕಿಂತ ಅವರ ಮನಸ್ಸಿಗೆ ಆಶ್ಚರ್ಯವೆಂದರೆ ಮೇಜಿನ ಮೇಲಿದ್ದ ಗಡಿಯಾರ. ಇಷ್ಟು ಚಿಕ್ಕವನಿಗೆ ಒಂದು ಗಡಿಯಾರವೇ! ಎಂಥವರಿರಬೇಕು ಅವರ ತಂದೆ!

ಕೊಂಚ ಹೊತ್ತಾದ ಮೇಲೆ ರಾಜಂ ಬಂದ. ಸ್ನೇಹಿತರು ತನಗಾಗಿ ಕಾಯುತ್ತಿರುವುದು ಅವನಿಗೆ ಗೊತ್ತು. ಆದರೂ ಒಂದೆರಡು ನಿಮಿಷ ಕಾಯಿಸೋಣವೆಂದುಕೊಂಡ. ತನ್ನ ತಂದೆಯೂ ಹಾಗೆಯೇ ಮಾಡುತ್ತಿರಲಿಲ್ಲವೇ? ಆದ್ದರಿಂದ ಉಗುರುಕಚ್ಚುತ್ತಾ ಸಕ್ಕದ ಕೋಣೆಯಲ್ಲಿ ಮೂರು ನಿಮಿಷ ನಿಂತಿದ್ದ. ಅನಂತರ ತಡೆಯುವುದಕ್ಕಾಗಲಿಲ್ಲ. ಕೋಣೆಯೊಳಕ್ಕೆ ಹಾರಿಬಂದ.

ಸ್ವಾಮಿ ಮಣಿ ಎದ್ದು ನಿಂತುಕೊಂಡರು. “ಕೂತುಕೊಳ್ಳಯ್ಯಾ, ಕೂತುಕೊಳ್ಳಿ” ಎಂದ ರಾಜಂ.

ಕೊಂಚಹೊತ್ತಿನಲ್ಲೇ ಹರಟೆಕೊಚ್ಚಲು ಆರಂಭಿಸಿದರು. ಮೇಷ್ಟ್ರುಗಳು, ಕ್ಯಾಸ್ ಹುಡುಗರು, ತಂದೆ, ತಾಯಿ, ಆಟ, ಸಾಟ, ಎಲ್ಲ. . .

ಇಬ್ಬರನ್ನೂ ಒಂದು ಬೀರುವಿನ ಹತ್ತಿರ ಕರೆದುಕೊಂಡುಹೋಗಿ ಬೀರುವನ್ನು ಅಗಲವಾಗಿ ತೆರೆದ. ಅಬ್ಬಾ! ಏನೇನು ಸಾಮಾನು! ಚಿಕ್ಕ ಚಿಕ್ಕ ರೈಲುಗಳು, ವೋಟಾರುಗಳು, ಮೆಕ್ಯಾನೋ ಪೆಟ್ಟಿಗೆ, ಸಿನಿಮಾ ಬಿಡುವ ಯಂತ್ರ, ಧಂಡಿಯಾಗಿ ಬಣ್ಣಬಣ್ಣದ ಬೊಂಬೆ ಪುಸ್ತಕಗಳು— ಇನ್ನೂ ಏನೇನೋ ಮೂಲೆಯಲ್ಲೊಂದು ಕರೀ ಬಂದೂಕವಿತ್ತು. ಮಣಿಯ ಕಣ್ಣೆಲ್ಲ ಅದರ ಮೇಲೆಯೇ. ಯಾವುದನ್ನು ಬೇಕಾದರೂ ತೆಗೆದುಕೊಂಡು ನೋಡಲು ರಾಜಂ ಅಪ್ಪಣೆ ಕೊಟ್ಟ. ಹತ್ತು ನಿಮಿಷದಲ್ಲಿ ಸ್ವಾಮಿನಾರ್ಥ ಒಂದು ಇಂಜನ್ನಿಗೆ ಕೀಲುಕೊಟ್ಟು ಕೋಣೆಯಲ್ಲೆಲ್ಲ ಆಡಿಸುತ್ತಿದ್ದ. ಮಣಿ ಒಂದು ಬಿಲ್ಲು ತೊಗೊಂಡು ಎದುರುಗಡೆಯ ಗೋಡೆಗೆ ಬಾಣದ ಮೇಲೆ ಬಾಣ ಬಿಟ್ಟ. ಅದು ಬೇಜಾರಾದ ಮೇಲೆ ಬಂದೂಕ

ದಿಂದ ಕುರ್ಚಿ ಮೇಜು ಎಲ್ಲ ಕಡೆಯೂ ಗುರಿಯಿಟ್ಟು 'ಗುಂಡು' ಹೊಡೆಯುತ್ತಿದ್ದ.

“ಲೋಕ, ನಿಮಗ್ಯಾರಿಗಾದ್ರೂ ಹಸಿವಾಗುತ್ತೇನೋ?” ಎಂದು ಕೇಳಿದ ರಾಜಂ.

“ಇಲ್ಲ” ಅರೆಮನಸ್ಸಿನಿಂದ ಹೇಳಿದರು ಅವರು.

“ಹೇಯ” ಎಂದು ಕೂಗಿದ ರಾಜಂ. ಒಬ್ಬ ಪೋಲೀಸಿನನನು ಬಂದ.

“ಮೂರು ಜನಕ್ಕೆ ಕಾಫಿತಿಂಡಿ ಬೇಕೂಂತ ಅಡಿಗೆಯವನಿಗೆ ಹೇಳು ಹೋಗು.” ಪೋಲೀಸಿನನನನ್ನು ಎಷ್ಟು ದರ್ಪದಿಂದ, ಎಷ್ಟು ಸರಾಗವಾಗಿ ಮಾತಾಡಿಸುತ್ತಾನೆ ಎಂದು ಇವರಿಬ್ಬರಿಗೂ ಬಹಳ ಆಶ್ಚರ್ಯ.

ಅಡಿಗೆಯವನು ಒಂದು ದೊಡ್ಡ ತಟ್ಟೆ ತುಂಬ ತಿಂಡಿ ತಂದು ಮೇಜಿನ ಮೇಲಿಟ್ಟ. ತನ್ನ ಅಧಿಕಾರದರ್ಪ ಪ್ರದರ್ಶಿಸಬೇಕೆನ್ನಿಸಿತು ರಾಜಂಗೆ.

“ಮೇಜಿಂದ ತೆಗೆಯೋ ಆ ತಟ್ಟೆನ—” ಎಂದು ಗರ್ಜಿಸಿದ. ಅಡಿಗೆಯವನು ಮೇಜಿಂದ ತಟ್ಟೆಯನ್ನು ತೆಗೆದು ಕುರ್ಚಿಮೇಲಿಟ್ಟ.

“ಕತ್ತಿ, ಎತ್ತೋ, ಅಲ್ಲಿಡಬೇಡ.”

“ಹಾಗಾದರೆ ಎಲ್ಲಿಡಬೇಕು ರಾಜು?” ಎಂದ ಅಡಿಗೆಯವನು.

“ಎದುರು ಜವಾಬು ಕೊಡ್ತೀಯ, ಭಡವ” ಎಂದು ರಾಜಂ ರೇಗಾಡಿದ.

ಅಡಿಗೆಯವನು ಸೊಟ್ಟಮೂತಿ ಮಾಡಿಕೊಂಡು ಏನೋ ಗೊಣಗುಟ್ಟಿಕೊಂಡ.

“ಮೇಜಿನ ಮೇಲಿಡು” ಎಂದು ರಾಜಂನ ಅಪ್ಪಣೆ ಬಂತು. ಅಡಿಗೆಯವ ಹಾಗೆಯೇ ಮಾಡಿ, “ನೀನು ಒರಟು ಮಾತಾಡಿದರೆ ನಿಮ್ಮ ತಾಯಿಗೆ ಹೇಳ್ತೀನಿ ನೋಡು” ಎಂದ.

“ಏನುಬೇಕಾದರೂ ಮಾಡಿಕೋ, ನನಗೇನು?” ಎಂದ ರಾಜಂ.

ಒಂದು ಬಟ್ಟಲು ಕೈಗೆ ತೆಗೆದುಕೊಂಡು ಪರೀಕ್ಷಿಸಿ, “ಎಷ್ಟು ಕೊಳಕು! ಥೂ ಕತ್ತಿ. ಲೋಟ ತೊಳೆಯೋಕೆ ಮೈಗಳ್ಳತನ” ಎಂದು ಬೈದ. ಅಡಿಗೆಯವನು ಒಂದು ಕ್ಷಣ ರಾಜಂ ಕಡೆ ನೋಡಿ ತಟ್ಟೆಯತ್ತ

ಕೊಂಡು, “ ಬೇಕಾದರೆ ಅಡಿಗೆಮನೆಗೇ ಬಂದು ತಿಂದುಕೊಂಡು ಹೋಗು ” ಎಂದು ಹೇಳಿ ಹೊರಟೇಹೋದ.

ಸ್ವಾಮಿನಾರ್ಥಗೂ ಮಣಿಗೂ ತುಂಬ ನಿರಾಸೆಯಾಯಿತು. ಆಗಲೇ ಅವರ ಬಾಯಲ್ಲಿ ನೀರೂರಿಬಿಟ್ಟಿತ್ತು. ರಾಜಂಗೆ ಇನ್ನು ತಡೆಯುವುದ ಕ್ಯಾಗಲಿಲ್ಲ. ಏನು ! ಸ್ನೇಹಿತರ ಮುಂದೆ ಆಳುಗಳ ಕೈಯಲ್ಲಿ ಅನ್ನಿ ಸಿಕೊಳ್ಳುವುದೇ ? ಮೂರು ನಾಲ್ಕು ನಿಮಿಷ ಸುಮ್ಮನೆ ಕುಳಿತು, ಬಲವಂತದ ನಗು ವೊಂದನ್ನು ನಕ್ಕು, “ ಅಯೋಗ್ಯ.... ನಮ್ಮನೇ ಅಡಿಗೆವನಿಗೆ ಬುದ್ಧಿ ಸ್ವಲ್ಪ ಹಾಗೆಹಾಗೇನೆ. ಒಂದು ನಿಮಿಷ ತಡೀರಿ ” ಎನ್ನುತ್ತಾ ಒಳಕ್ಕೆ ಹೋದ.

ಸ್ವಲ್ಪವೇಳೆಯಾದ ಮೇಲೆ ತಾನೇ ತಟ್ಟೆ ತೆಗೆದುಕೊಂಡು ಹಿಂದಿರು ಗಿದ. ಈ ಅಪಜಯದ ಚಿಹ್ನೆಯನ್ನು ಕಂಡು ಗೆಳೆಯರಿಗೆ ಆಶ್ಚರ್ಯ ವಾಯಿತು. ಕೊನೆಗೂ ಅಡಿಗೆಯವನನ್ನು ಅಡಗಿಸುವುದಕ್ಕೆ ಆಗಲಿಲ್ಲ ಇವನ ಕೈಲಿ ? ನೆಟ್ಟಗೆ ಹೋಗಿ ರಾಜಂ ಏತಕ್ಕೆ ಅಡಿಗೆಯವನನ್ನು ಪೂಟ್ ಮಾಡಿ ಕೊಂದುಬಿಡಲಿಲ್ಲ ಎಂಬ ಪ್ರಶ್ನೆ ಸ್ವಾಮಿಯನ್ನು ಪೀಡಿಸಿತು. “ ಲೋ, ಬಿಡೋ, ನಾನು ತೋರಿಸ್ತೀನಿ ಅವನಿಗೆ ” ಎಂದು ಮಣಿ ಹಾರಾಡಿದ. ಆದರೆ ರಾಜಂ ಇಬ್ಬರಿಗೂ ಸಮಾಧಾನವಾಗುವಂಥ ಸಮಾ ಚಾರ ಹೇಳಿದ : “ ನೋಡೋ ಈ ತಟ್ಟೀನ ನಾನೇ ಏಕೆ ತರಬೇಕಾಯ್ತು ಗೊತ್ತೇ ? ಅಡಿಗೆಮನೆಗೆ ಹೋಗಿ ಆ ಅಡಿಗೆವನಿಗೆ ಅವನ ತಲೆಹರಟೆಗಾಗಿ ಒಂದು ವತ್ತ ಒದ್ದೆನೋಡು, ಮೂರ್ಛೆಹೋಗಿ ಬಿದ್ದು ಬಿಟ್ಟಿದ್ದಾನೆ ಅಲ್ಲೆ.”

ಅಧ್ಯಾಯ ನಾಲ್ಕು ಬಾಲ ಎಂದರೆ ಏನು ?

೧

ಭೂಗೋಳದ ಮೇಷ್ಟರು ರಜ ತೆಗೆದುಕೊಂಡಿದ್ದರು. ಫಸ್ಟ್ ‘ ಎ ’ ಗೆ ಬುಧವಾರದ ದಿನ ಮೂರರಿಂದ ಮೂರೂಮುಕ್ಕಾಲರವರೆಗೆ ರಜ.

ಸ್ವಾಮಿಯ ಸ್ನೇಹಿತರೆಲ್ಲ ಎಲ್ಲೋ ಕಾಣಿಸಲಿಲ್ಲ. ಅವನೊಬ್ಬನೇ ಇದ್ದ. ಶಿಶುವಿಹಾರದ ವರಾಂಡದಲ್ಲಿ ಒಬ್ಬುಟೆಯಾಗಿ ಅಡ್ಡಾಡುತ್ತಿದ್ದ. ನಾಲ್ಕುಡಿಗಿಂತ ಕಡಿಮೆ ಅವನ ಎತ್ತರ. ಆದರೂ ಶಿಶುವಿಹಾರದ ಮಕ್ಕಳು

ಶುದ್ಧ ನೋಟುಮೆಣಸಿನಕಾಯಿಗಳು ಎನಿಸಿತು ಅವನಿಗೆ. ಅವರಿಗಿಂತ ತಾನು ತುಂಬ ಹಿರಿಯ ಎಂದುಕೊಂಡ. ಆ ಮಕ್ಕಳೆಲ್ಲ ಜೇಡಿಮಣ್ಣಿನಲ್ಲಿ ಅದು ಇದು ಸಾಮಾನು ಮಾಡುತ್ತಿದ್ದರು. ಇದಕ್ಕಾಗಿ ಸ್ಕೂಲಿಗೆ ಬರಬೇಕೇ ಎಂದು ಸ್ವಾಮಿಯ ಅಭಿಪ್ರಾಯ. ಈ ಆನೆಗಳು, ಈ ಮಾವಿನ ಹೆಣ್ಣುಗಳು ಇವನ್ನೆಲ್ಲ ತಮ್ಮ ತಮ್ಮ ಮನೆ ಹಿತ್ತಿಲಲ್ಲೇ ಮಾಡುವುದಕ್ಕೆ ಆಗದೆ? ಅದಕ್ಕಾಗಿ ಅಷ್ಟುದೂರ ಬರಬೇಕೆ ಸ್ಕೂಲಿಗೆ? ಸ್ಕೂಲುಗಳಿರುವುದು ಭೂಗೋಳ, ಲೆಕ್ಕ, ಬೈಬಲ್ಲು, ಇಂಗ್ಲಿಷ್—ಈ ತರಹದ ದೊಡ್ಡ ದೊಡ್ಡ ವಿಷಯ ಪಾಠಹೇಳುವುದಕ್ಕೆ ..

ಒಂದು ತರಗತಿಯಲ್ಲಿ ಎಲ್ಲ ಮಕ್ಕಳೂ ಅ ಆ ಇ ಈ ಉರು ಹಾಕ್ತಾ ಇದ್ದರು. ಸ್ವಾಮಿ ತನ್ನ ಕಿವಿ ಮುಚ್ಚಿಕೊಂಡು, ಮೇಷ್ಟರು ಈ ಗಲಾಟೆಯನ್ನು ಹೇಗೆ ಸಹಿಸುತ್ತಾ ಇದ್ದಾರೆ ಎಂದುಕೊಂಡ. ಮುಂದೆ ಹೋದ. ಇನ್ನೊಂದು ತರಗತಿಯ ತುಂಬ ಕೋಳಕುಬಟ್ಟಿ ಹಾಕಿಕೊಂಡ ಮಕ್ಕಳು ಬೆಂಚಿನ ಮೇಲೆ ಕುಳಿತುಕೊಂಡು ಕಾಲು ಅಲ್ಲಾಡಿಸುತ್ತಾ ಹೆಂಚೇ ಕಿತ್ತುಹೋಗುವಷ್ಟು ಗಲಾಟೆಮಾಡುತ್ತಿದ್ದರು. ಅಲ್ಲಿನ ಮೇಷ್ಟರು ತನ್ನ ಮುಖಭಂಗಿಯನ್ನು ನೋಡಿಯಾದರೂ ಹುಡುಗರನ್ನು ಹತೋಟಿಗೆ ತರಲಿ ಎಂದು ಆ ತರಗತಿಯ ಮುಂದೆ ಹೋಗುವಾಗ ಸ್ವಾಮಿ ಹುಬ್ಬುಗಂಟು ಹಾಕಿ ಮುಖ ಸೊಟ್ಟಮಾಡಿಕೊಂಡ. ಆದರೆ ಮೇಷ್ಟರು ಬಾಗಿಲ ಕಡೆಗೆ ಬಿನ್ನು ಮಾಡಿಕೊಂಡು ಕುಳಿತುಬಿಟ್ಟಿದ್ದರು ದುರದೃಷ್ಟಕ್ಕೆ!

ಮೇಲಿನ ತರಗತಿಗಳೆಲ್ಲ ಮಹಡಿಯ ಮೇಲಿದ್ದವು. ಆ ಕ್ಯಾಸುಗಳಿಗೆ ಹೋಗಬೇಕೆಂದು ಸ್ವಾಮಿ ಹಾತೊರೆಯುತ್ತಿದ್ದ. ಅವು ಹೇಗಿದೆಯೋ ನೋಡಿಕೊಂಡು ಬರಬೇಕೆಂಬ ಆಸೆಯಿಂದ ಹಂತದ ಬಳಿ ಹೋದ. ಎರಡು ಮೂರು ಮೆಟ್ಟಿಲು ಹತ್ತಿದವನು ಮನಸ್ಸನ್ನೇ ಬದಲಾಯಿಸಿದ. ಅಲ್ಲಿ ಹೆಡ್‌ಮೇಷ್ಟರಿದ್ದರೆ? ಅವರು ಆ ಕ್ಯಾಸ್‌ ತೆಗೆದುಕೊಳ್ಳುವುದು ರೂಢಿ. ಅಲ್ಲಿನ ಮೇಷ್ಟರೂ ತುಂಬ ಕೋಪಿಸ್ತರು. ಹುಡುಗರಂತೂ ತೀರ ತುಂಟರು. ದೂರದಲ್ಲಿ ಯಾರದೋ ಚಪ್ಪಲಿಗಳ ಕರ್ ಕರ್ ಸದ್ದು ಕೇಳಿಸಿತು. ಓ, ಅದು ಹೆಡ್‌ಮೇಷ್ಟ್ರೇ. ಇಲ್ಲಿರುವುದು ಬೇಡಪ್ಪ. ಅವರ ಕೈಗೆ ಸಿಕ್ಕಿಕೊಂಡರೆ ಅವರು ಕೇಳಿದ ಪ್ರಶ್ನೆಗೆಲ್ಲ ಉತ್ತರ ಹೇಳಬೇಕು. ಯಾರ ಕೈಲಿ ಸಾಧ್ಯ?

ಅರೆ ! ಅಷ್ಟರಲ್ಲಿ ತನ್ನ ಗುಂಪಿನವರೇ ಕಾಣಿಸಿದರು. ಎಲ್ಲೂ ಹೋಗಿರಲಿಲ್ಲ, ಹಾಗಾದರೆ? ರಾಜಂ, ಮಣಿ ಇಬ್ಬರ ಹೊರತು ಮಿಕ್ಕಾದವರೆಲ್ಲ ಆ ದೊಡ್ಡ ಹುಣಿಸೇಮರದಡಿ ಯಾವುದೋ ಆಟ ಆಡುತ್ತಿದ್ದರು. “ಲಗಾವ್” ಎಂದು ಕೂಗಿಕೊಂಡು ಸ್ವಾಮಿಯೂ ಓಡಿ ಓಡಿ ಅವರ ಜೋತೇಲಿ ಸೇರಿಕೊಂಡ. ಒಬ್ಬರಾದರೂ ಇವನ ಕಡೆ ನೋಡಲಿಲ್ಲ. ತಮ್ಮ ಪಾಡಿಗೆ ತಾವು ಆಡುತ್ತಾ ಇದ್ದುಬಿಟ್ಟರು. ಯಾವಾಗಲೂ ಸಲಿಗೆಯಿಂದ ಇರುತ್ತಿದ್ದ ಸೋಮು ಕೂಡ ಸಿಂಡರಿಸಿಕೊಂಡಿದ್ದ. ಎಲ್ಲೋ ಏನೋ ಯಾರದೋ ತಪ್ಪಿರಬೇಕು. ಇದೊಂದನ್ನೂ ತೋರಿಸಿಕೊಳ್ಳದಂತೆ ಸ್ವಾಮಿ ಕೇಳಿದ: “ನನ್ನೂ ಸೇರಿಸಿಕೊಳ್ಳಿರೇನೋ?” ಎಂದು. ಯಾರೂ ಉತ್ತರ ಕೊಡಲಿಲ್ಲ. ಒಂದು ನಿಮಿಷ ಸುಮ್ಮನಿದ್ದು ಸ್ವಾಮಿ ಮತ್ತೆ ಕೇಳಿದ.

“ಸಾಧ್ಯವಿಲ್ಲ. ಹೆಚ್ಚು ಜನಾನ ತೊಗೊಳ್ಳೋಕೆ ಆಗೊಲ್ಲ” ಎಂದು ಶಂಕರ ಮನಸ್ಸುಮುರಿದಂತೆ ಹೇಳಿಬಿಟ್ಟ.

“ಕೆಲವರು ಇದ್ದಾರೆ. ಅವರು ಬಾಲ ಆಗಿರೋದರಲ್ಲಿ ಬಲ ಗಟ್ಟಿಗರು” ಎಂದ ಬಟಾಣಿ. ಎಲ್ಲರೂ ಗಟ್ಟಿಯಾಗಿ ನಕ್ಕರು.

“ಬಾಲ ಅಂದೆ ಅಲ್ಲವೆ? ಅದ್ಯಾಕೆ ನಿನಗೀಗ ಬಾಲದ ಯೋಚನೆ ಬಂತು?” ಎಂದು ಕೇಳಿದ ಶಂಕರ.

“ನನ್ನಿಷ್ಟು ನಿನಗೇನಂತೆ. ಇಷ್ಟಕ್ಕೂ ನೀನೇನೂ ಬಾಲ ಅಲ್ಲವಲ್ಲ” ಎಂದ ಬಟಾಣಿ.

“ಹಾಗಾದರೆ ಈಗ ಇಲ್ಲಿರುವವರಲ್ಲಿ ಬಾಲ ಆಗಿರುವವರು ಯಾರೋ ಇದ್ದಾರೇ ಅನ್ನು.”

“ಇದ್ದರೂ ಇರಬಹುದು”

“ಬಾಲ ಅಂದರೆ ಏನು?”

“ಬಾಲ ಅಂದರೆ ಕತ್ತಿ ಬೆನ್ನಿಗೋ ನಾಯಿ ಬೆನ್ನಿಗೋ ಅಂಟಿಕೊಂಡಿರುತ್ತಲ್ಲ ಉದ್ದಕ್ಕೆ, ಪರಕೇ ಹಾಗೆ, ಅದು.”

ಸ್ವಾಮಿನಾಥನಿಗೆ ಏನೂ ಅರ್ಥವಾಗಲಿಲ್ಲ. ಎಲ್ಲರೂ ಸೇರಿ ತನ್ನನ್ನು ಗೇಲಿಮಾಡುತ್ತಾ ಇದ್ದಾರೆ ಎನ್ನುವುದು ಮಾತ್ರ ತಿಳಿಯಿತು. ಕೆನ್ನೆ ಕೆಂಪೇರಿತು. ಕಣ್ಣಿನಿಂದ ಇನ್ನೇನು ನೀರು ಬರಬೇಕು.

ಅಷ್ಟರಲ್ಲಿ ಗಂಟೆ ಹೊಡೆಯಿತು. ಎಲ್ಲರೂ ಕ್ಯಾಸಿಗೆ ಓಡಿದರು. ಕೆಂಪುಮೋರೆ ಮಾಡಿಕೊಂಡು ಸ್ವಾಮಿ ಒಂದು ಮೂಲೆಯಲ್ಲಿ ಕುಳಿತಿದ್ದ.

ಇಂಗ್ಲಿಷು ಪಿರೀಡು. ವೇದನಾಯಗಂ, “ಒಬ್ಬ ಮುದುಕ ತನ್ನ ಮೊಮ್ಮಕ್ಕಳು ಮರಿಮಕ್ಕಳಿಗಾಗಿ ಮರ ನೆಡುತ್ತಿದ್ದ, ದೊರೆ ಅವನಿಗೆ ಹತ್ತು ರೂಪಾಯಿ ಕೊಟ್ಟ” ಎಂಬ ಪಾಠವನ್ನು ಗಟ್ಟಿಯಾಗಿ ಓದುತ್ತಿದ್ದರು. ಸ್ವಾಮಿನಾಥನ ಮೆದುಳಿಗೆ ಒಂದು ಮಾತಾದರೂ ಹತ್ತಲಿಲ್ಲ. ಅದರ ತುಂಬ ದುಃಖ, ನೋವು ತುಂಬಿತ್ತು. ವೇಷ್ಪರೇನಾದರೂ ಪ್ರಶ್ನೆಕೇಳಿದ್ದರೆ ಉತ್ತರ ಹೇಳುವುದಕ್ಕೆ ತೋಚದೆ ಆ ಪಿರೀಡೆಲ್ಲಾ ಬೆಂಚಿನ ಮೇಲೆ ನಿಲ್ಲಬೇಕಾಗುತ್ತಿತ್ತು. ಆದರೆ ಅವನ ಅದೃಷ್ಟ ಚೆನ್ನಾಗಿತ್ತು.

ಆ ಪಿರೀಡಾಯಿತು. ಮನೆಗೆ ಒಬ್ಬನೇ ನಿಧಾನವಾಗಿ ಹೋಗುತ್ತಿದ್ದ. ಮನಸ್ಸು ನೊಂದಿತ್ತು. ಸೋಮು ಕೆಲವು ಗಜ ಮುಂದೆ ಹೋಗುತ್ತಿದ್ದ. ಸ್ವಾಮಿನಾಥ ಕೂಗಿದ: “ಸೋಮು, ಸೋಮು..... ಸೋಮೂ, ಸ್ವಲ್ಪ ನಿಂತುಕೊಳ್ಳೋಲ್ವೇನೋ?” ಸ್ವಾಮಿ ಬರುವವರೆಗೂ ಸೋಮು ನಿಂತುಕೊಂಡ.

ಸ್ವಲ್ಪಕಾಲ ಮಾನ. ಆಮೇಲೆ ಸ್ವಾಮಿ ಗದ್ಗದಕಂಠದಿಂದ ಕೇಳಿದ: “ನಿಮಗೆಲ್ಲ ಏನಾಗಿದೆಯೋ? ಯಾಕೋ ಹೀಗಿದ್ದೀರಿ?”

“ನಮಗೇನೂ ಆಗಿಲ್ಲಅಂದಹಾಗೆ, ನಿನಗೊಂದು ಹೊಸ ಹೆಸರು ಬಂದಿದೆ ಗೊತ್ತೇ?—ಬಾಲ ಅಂತ, ಪೂರ್ತಿಯಾಗಿ ಹೇಳಬೇಕಾದರೆ ರಾಜಂನ ಬಾಲ ಅಂತ. ರಾಜಂ ಬಸವಾ, ನೀನು ಬಾಲ.....ನಾವೆಲ್ಲ ನಿನಗೆ ಸಾಕಾದಷ್ಟು ದೊಡ್ಡಮನುಷ್ಯರಲ್ಲವೇನೋ? ಪೋಲೀಸ್ ಸೂಪ ರೆಂಟರ ಮಗನೇ ಆಗಬೇಕೇನೋ ನಿನ್ನ ಜೊತೆಗೆ?”—ಅಷ್ಟು ಹೇಳಿ ಸೋಮು ಹೊರಟುಹೋದ.

ಬಾಳಿನಲ್ಲಿ ಸ್ವಾಮಿ ತಿಂದ ಮೊದಲನೆಯ ಹೊಡೆತ ಎಂದರೇ ಇದೇ. ಅವನ ಬುದ್ಧಿಗೆ ಮಂಕುಬಡಿದಂತಾಯಿತು. ತಾನೇನು ಎದ್ದಿದ್ದೇನೋ ನಿದ್ರೆಮಾಡುತ್ತಿದ್ದೇನೋ ಎನ್ನುವುದೇ ಅರಿವಾಗದೆಹೋಯಿತು. ಎಲ್ಲವೂ ಕನಸಿನಲ್ಲಿ ನಡೆಯುವಂತಿತ್ತು. ಸೋಮು,—ಸದಾ ಸಲಿಗೆಯಿಂದ ಇರುತ್ತಿದ್ದ ಸೋಮು. ನಗುನಗುತ್ತಿದ್ದ ಸೋಮು, ಕಾಸಿಗೆ ಚಿಕ್ಕಪ್ಪನಹಾಗಿದ್ದ



ವೇದಸಾಯಗಂ

ಎಬನೀಜರ್
* ಬೇಬರ ಸಾಮ್ರಾಜ್ಯವು ನಮ್ಮೆಲಗೇ
ಇದೆ *





“ ಪಾಪ ಮೊಗು ನಿಡ್ಡೆ ಹೋದ ”

ಸೋಮು,—ಅದೇ ಸೋಮುವೇ ಕಾಲುಗಂಟಿಯ ಹಿಂದೆ ತನ್ನ ಕೈಯಲ್ಲಿ ಮಾತನಾಡಿದ್ದು ? ರಾಜಂ ಜೊತೇಲಿ ಓಡಾಡಿದರೆ, ಮಾತಾಡಿದರೆ ತಪ್ಪೇನು ? ಅವನಿಗೇಕೆ ಅಷ್ಟು ಕೋಪ ?

ಮನೆಗೆ ಹೋಗಿ, ಕೋಟು, ಟೋಪಿ, ಪುಸ್ತಕ ಎಲ್ಲವನ್ನೂ ಮೇಜಿನ ಮೇಲೆ ಒಗೆದು, ಅಮ್ಮ ಅವನಿಗಿರಿಸಿದ್ದ ತಣ್ಣಗಾದ ಕಾಫಿಯನ್ನು ಒಂದೇ ಗುಟುಕಿನಲ್ಲಿ ಕುಡಿದು, ಹೊರಗಿನ ಜಗುಲಿಯ ಮೇಲೆ ಕುಳಿತು ವಿನಾಯಕ ಮೊದಲಿಯಾರ್ ಬೀದಿಯ ಅಂಚಿನಲ್ಲಿ ಓಡುತ್ತಿದ್ದ ಚರಂಡಿಯ ನೀರಿನ ಕೌತುಕವನ್ನು ಪರೀಕ್ಷಿಸಹತ್ತಿದ. ಕಪ್ಪುಬಣ್ಣದ ಕೊಳಕುನೀರು ವೇಗದಿಂದ ಹರಿದುಹೋಗುತ್ತಿತ್ತು. ಕಾಗದದ ಚೂರುಗಳು, ಕಡ್ಡಿಗಳು, ಎಲೆಗಳು ಎಲ್ಲವೂ ತೇಲಿಕೊಂಡು ಮುಂದೆ ಸಾಗುತ್ತಿದ್ದವು. ಒಂದು ತಗಡಿನ ಡಬ್ಬಿ ಕುಣಿಕುಣಿಯುತ್ತ ಹೋಗುತ್ತಿತ್ತು. ಒಮ್ಮೆಯೇ ಕೈಚಾಚಿ ಅದನ್ನು ಎತ್ತಿಕೊಳ್ಳಬೇಕು ಎನಿಸಿತು. ಆದರೆ ಸುಮ್ಮನಿದ್ದು ಬಿಟ್ಟು. ಮನಸ್ಸೇನೋ ಜಡವಾಗಿತ್ತು. ಎಂದಿನಂತೆ ಚೂಟಿಯಾಗಿರಲಿಲ್ಲ. ತಗಡಿನ ಡಬ್ಬಿ ಈಗ ಕಾಂಪೌಂಡಿನ ತುದಿಯಲ್ಲಿತ್ತು. ಹಾಗೆಯೇ ಮರದ ಕೆಳಗೆ ಹಾದು ಹೋಯಿತು. ಅದರ ಮಾರ್ಗಕ್ಕೆ ಅಡ್ಡಲಾಗಿ ಒಂದು ಇಟ್ಟಿಗೆ ಬಿದ್ದಿತ್ತು. ಸ್ವಾಮಿಗೆ ಕೋಪಬಂತು. “ಎಂಥ ಇಟ್ಟಿಗೆ ಅದು ; ತಾನಾದರೂ ಕೊಚ್ಚಿ ಕೊಂಡು ಹೋಗಬೇಕು, ಇಲ್ಲವೇ ಬರುವವರನ್ನು ಅಡ್ಡಗಟ್ಟಿ ತೊಂದರೆ ಮಾಡದೆ ಸುಮ್ಮನಿರಬೇಕು” ಎಂದುಕೊಂಡ. ಡಬ್ಬಿ ಹೇಗೋ ತಪ್ಪಿಸಿ ಕೊಂಡು ರಭಸದಿಂದ ಮುಂದೆ ಓಡಿತು. ರಸ್ತೆಯ ಕೊನೆಯಲ್ಲಿ ಚರಂಡಿಯೂ ತಿರುಗಿದುದರಿಂದ ಡಬ್ಬಿ ಮಾಯವಾಯಿತು. ಸ್ವಾಮಿನಾಥ ಮನೆಯೊಳಕ್ಕೆ ಓಡಿ ಒಂದು ಹಾಳೆ ಕಾಗದ ತಂದ. ಅದನ್ನು ಮಡಿಚಿ ಸೊಗಸಾದ ಒಂದು ದೋಣಿ ಮಾಡಿದ. ಅಲ್ಲೇ ಒಂದು ಗೊದ್ದ ಗೊತ್ತುಗುರಿ ಇಲ್ಲದೆ ಅಡ್ಡಾಡುತ್ತಿತ್ತು. ಹುಷಾರಾಗಿ ಅದನ್ನು ಹಿಡಿದುಕೊಂಡು, ದೋಣಿಯಲ್ಲಿಟ್ಟು, ದೋಣೀನ ಚರಂಡಿಯ ನದಿಯಲ್ಲಿ ತೇಲಿಬಿಟ್ಟ. ದೋಣಿ ಬಳುಕುತ್ತ ಮುಂದೆ ಹೋಗುತ್ತಿದ್ದದನ್ನು ನೋಡಿ ಸ್ವಾಮಿಗೆ ಪರಮಾನಂದವುಂಟಾಯಿತು. ತುಂಬ ಹುಲ್ಲುಕಡ್ಡಿಗಳು ಸೇರಿಕೊಂಡ ಪ್ರದೇಶವೊಂದಿತ್ತು ಆ ಚರಂಡಿಯಲ್ಲಿ. ದೋಣಿಯು ಅದರ ಹತ್ತಿರ ಬಂದಾಗ ಅದರ ಗತಿ

ಏನಾಗುತ್ತೋ ಎಂದು ಉಸಿರುಕಟ್ಟಿಕೊಂಡು ನೋಡುತ್ತಿದ್ದ. ದೋಣಿ ಅರ್ಧಚಂದ್ರಾಕಾರದ ಮಾರ್ಗವನ್ನು ಹಿಡಿದು ಅಂದವಾಗಿ ಹಾದುಹೋಗಿ ಮುಳುಗದೆ ಪಾರಾಗಿ ಮುಂದೆ ಮುಂದೆ ಹೋಯಿತು. ಅಲ್ಲೇ ಒಂದು ಸುಳಿ. ನೀರೆಲ್ಲ ಗಿರೆಂದು ಸುತ್ತುತ್ತಿತ್ತು. ಈ ಅಸಾಯದಿಂದ ತನ್ನ ದೋಣಿ ತಪ್ಪಿಸಿಕೊಳ್ಳಲಾರದು, ಸುಳಿಗೆ ಸಿಕ್ಕಿ ನೀರಿನ ತಳಕ್ಕೆ ಹೋಗುವುದು ಖಂಡಿತ ಎಂದು ಅವನು ದೃಢಮಾಡಿಕೊಂಡ. ನಡುಗುತ್ತ, ಅಲ್ಲಾಡುತ್ತ, ಅಲುಗುತ್ತ ಆ ದೋಣಿ ಸುಳಿಗೆ ಸಿಕ್ಕಿ ಮೃತ್ಯುವೇಗದಲ್ಲಿ ಸುತ್ತಿದ್ದೂ ಸುತ್ತಿದ್ದೇ. ಆದರೆ ದೈವವಶಾತ್ ಸಕ್ಕದಮನೆಯ ಅಡಿಗೆಯ ಮನೆಯಿಂದ ಯಾರೋ ಪುಣ್ಯಾತ್ಮರು ಎರಡುಮೂರು ಬಿಂದಿಗೆ ನೀರು ಸುರಿದರು. ಈ ಹೊಸನೀರು ಬಂದು ಹಳೆಯನೀರಿನ ಸುಳಿಯನ್ನು ನಿರ್ನಾಮಮಾಡಿತು. ದೋಣಿಯು ಮುನ್ನುಗ್ಗಿತು. ತನ್ನ ದೋಣಿ ಈ ವೇಗವನ್ನು ಹೇಗೆ ತಡೆದುಕೊಂಡಿತು, ಪಲ್ಟಿಯಾದರೂ ಹೊಡೆದು ಬಿಟ್ಟಿರಬೇಕು ಎಂದು ಸ್ವಾಮಿ ಭಾವಿಸಿದ. ಕ್ರಮೇಣ ನೀರಿನ ಓಟ ಎಂದಿನ ಜೋರಿಗೇ ಇಳಿಯಿತು. ದೋಣಿ ಆ ದೊಡ್ಡ ಮರದ ಕೆಳಗೆ ಹಾದು ಹೋಗಬೇಕು ಎನ್ನುವಾಗ ದಪ್ಪವಾದ ಒಂದು ಎಲೆ ಧೊಪ್ಪೆಂದು ಅದರ ಮೇಲೆ ಬಿದ್ದು ದೋಣಿಯನ್ನು ತಲೆಕೆಳಗುಮಾಡಿತು. ಪಾಪ, ಆ ಇರುವೆ ಯನ್ನಾದರೂ ಕಾಪಾಡೋಣ ಎಂದು ಸ್ವಾಮಿ ಒಂದೇ ಉಸಿರಿನಲ್ಲಿ ಅಲ್ಲಿಗೆ ಓಡಿದ. ಎಷ್ಟು ತಡಕಿದರೂ ಇರುವೆಯ ಪತ್ತೆಯೇ ಸಿಕ್ಕಲಿಲ್ಲ. ದೋಣಿಯೂ ಅದರಲ್ಲಿದ್ದ ಪ್ರಯಾಣಿಕನೂ ಅನಾಮತ್ತು ನಾಶವಾಗಿದ್ದರು. ಕಾಪಾಡಲು ಸಾಧ್ಯವಿಲ್ಲವಾಯಿತು. ಸ್ವಾಮಿ ಒಂದು ಚಿಟಿಕೆ ಮಣ್ಣು ತೆಗೆದುಕೊಂಡು ಆ ಇರುವೆಯ ಆತ್ಮಕ್ಕೆ ಶಾಂತಿ ದೊರೆಯಲಿ, ಅದು ಸ್ವರ್ಗಕ್ಕೆ ಹೋಗಲಿ ಎಂದು ಪ್ರಾರ್ಥಿಸಿ, ಆ ಮಣ್ಣನ್ನು ಚರಂಡಿಯೊಳಕ್ಕೆ ಉದುರಿಸಿದ.

೨

ಸೋಮು ಮತ್ತು ಅವನ ಗುಂಪಿನವರ “ ಎನಿಮಿ ” ಯಾಗಿರುವುದು ನೊದನೊದಲು ಸ್ವಾಮಿಗೆ ಬಹಳ ಕಷ್ಟವಾಗಿ ತೋರಿತು. ಬರಬರುತ್ತ ನಿರ್ವಾಹವಿಲ್ಲದೆಹೋಗಿ ಸ್ವಾಮಿ ಅದಕ್ಕೆ ಹೊಂದಿಕೊಳ್ಳಬೇಕಾಯಿತು.

ಹಾಗಿದ್ದರೂ ತನ್ನ ಹಳೆಯ ಗೆಳೆಯರೊಡನೆ ಮತ್ತೆ ಸೇರಿ ಮಾತಾಡಬೇಕೆಂದು ಸ್ವಾಮಿಗೆ ಗೀಳು. ಸುವಾರ್ತೆ ಮೇಷ್ಟರು ತುಟಿ ಕಚ್ಚಿಕೊಂಡು ಮೂಗನ್ನೇನಾದರೂ ಕೆರೆದುಕೊಂಡರೆ ಬಟಾನಿಯ ಕಾಲನ್ನೆಳೆದು ಅವನಿಗೂ ಅದನ್ನು ತೋರಿಸಿ ಇಬ್ಬರೂ ಜೋಡಿಯಾಗಿ ನಗೋಣ ಎನಿಸುವುದು. ಇದನ್ನು ಕಂಡು ಅವರು ನಗದ ದಿವಸವೇ ಇರಲಿಲ್ಲ. ಆದರೆ ಈ ಆಸೆಯನ್ನು ಸ್ವಾಮಿ ಅದುಮಿಕೊಂಡು ತಾನೊಬ್ಬನೇ ಹುಸಿನಗು ನಗಬೇಕಾಗಿ ಬಂತು. ಅಷ್ಟೇ ಅಲ್ಲ, ಆ ಕೆಂಪು ಟೋಪಿಯ ಹುಡುಗ ಕೂತಕಡೆಯೇ ತೂಕಡಿಸಲು ಮೊದಲುಮಾಡಿದಾಗಲೆಲ್ಲ ಬಟಾನಿಯನ್ನು ಚುಚ್ಚಿ ಕರೆದು “ಲೋ ನೋಡೋ ನೋಡೋ ನೋಡೋ, ಅವನು, ಆ ಕೆಂಪು ಟೋಪಿಯವನು, ಮೊದಲನೆಯ ಬೆಂಚಿನಲ್ಲಿ ಮೂರನೇವನು, ಅಗೋ ಅಗೋ ಮತ್ತೆ ತೂಕಡಿಸಿದ” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿ ನಗಬೇಕೆನಿಸುವುದು.—ಆದರೆ, ಈಗ ಬಾಯಿಗೆ ಬೀಗ ಹಾಕಿಕೊಂಡು ಸುಮ್ಮನಿರಬೇಕಾಗಿದೆ.

ಸೋಮು ತನ್ನ ಕಡೆಯೇ ನೋಡುತ್ತಿದ್ದ. ಅವನ ನೋಟದಲ್ಲಿ ಸ್ನೇಹದ ಸೂಚನೆ ಕಾಣುತ್ತಿದೆಯೆಂದು ಸ್ವಾಮಿ ಭಾವಿಸಿದ. ಮತ್ತೆ ಸೋಮು ತನ್ನ ಜತೆ ಸೇರಲಿದ್ದಾನೆಂಬ ಭಾವನೆಯಿಂದ ಒಂದು ನಿಮಿಷ ಹಿಗ್ಗಿದ. ಒಬ್ಬರ ಕಡೆ ಒಬ್ಬರು ಒಂದುಕ್ಷಣ ಬಿರಬಿರನೆ ನೋಡಿದರು. ಇನ್ನೇನು, ಶಾಂತಿಸೂಚಕವಾಗಿ ಕಿರುನಗು ನಗೋಣ ಎನ್ನುವಷ್ಟರಲ್ಲಿ, ಸೋಮುವಿನ ಮುಖ ಮತ್ತೆ ಕಲ್ಲಿನಹಾಗಾಯಿತು. ಸರ್ರನೆ ಅವನು ಬೇರೆ ಕಡೆ ತಿರುಗಿಕೊಂಡುಬಿಟ್ಟ.

ಶಾಲೆಯ ಮೈದಾನದಲ್ಲಿ ಸ್ವಾಮಿ ಒಂಟಿಯಾಗಿ ಅಲೆದಾಡುತ್ತಿದ್ದ. ಅವನ ಬೆನ್ನ ಹಿಂದೆ ಸರಿಚಯದ ದನಿಗಳು ಕೇಳಿಸಿದುವು. ತಿರುಗಿನೋಡಿದ. ಸೋಮು, ಶಂಕರ, ಬಟಾನಿ ಅವನ ಹಿಂದೆಯೇ ಬರುತ್ತಿದ್ದಾರೆ. ಅವರು ಬರುವವರೆಗೂ ಕಾದು ಅವರ ಜತೆ ಸೇರಬೇಕೋ, ಅವರು ತನ್ನನ್ನು ಹಾದುಹೋದಮೇಲೆ ಹಿಂತಿರುಗಬೇಕೋ ಅವನಿಗೆ ತಿಳಿಯದಾಯಿತು. ಮೂರುಜೊತೆ ವೈರಿ ಕಣ್ಣುಗಳು ಹಿಂದಿನಿಂದ ತನ್ನನ್ನೇ ನೋಡುತ್ತಿರುವುದನ್ನು ಹೇಗೆ ಸಹಿಸಲು ಸಾಧ್ಯ? ತಾನೇನುಮಾಡಿದರೂ ಅದನ್ನೆಲ್ಲ

ಕಂಡು ಅಪಹಾಸ್ಯನಾಡಿ ನಗುತ್ತಿದ್ದಾರೆ. ತಾನು ನಡೆಯುವ ರೀತಿ, ತಾನು ಪುಸ್ತಕಗಳನ್ನು ಹಿಡಿಯುವ ರೀತಿ ಎಲ್ಲವನ್ನೂ ಲೇವಡಿಮಾಡುತ್ತಿದ್ದಾರೆ ಎಂದು ತೀರ್ನಾನನಾಡಿಬಿಟ್ಟ. ಇದ್ದಕ್ಕಿದ್ದಂತೆ ಅವನ ಕುತ್ತಿಗೆಯ ಮೇಲೆ ನವೆಯಾಯಿತು. ಕೆರೆಯುವುದಕ್ಕಾಗಿ ಕೈಯೂ ಎದ್ದು ಬಿಟ್ಟಿತ್ತು, ಅಷ್ಟರಲ್ಲಿ ತಡೆದುಕೊಂಡ. ತಾನು ಕೆರೆದುಕೊಳ್ಳುವುದನ್ನು ಆ ಆರುಕಣ್ಣುಗಳು ನೋಡುವಹಾಗೆ ಏಕಾಗಬೇಕು ಎಂದು ಸುಮ್ಮನಿದ್ದು ಬಿಟ್ಟ.

ಬಲಗಡೆ ತಿರುಗಿ ಸ್ಕೂಲಿನ ಹಜಾರದೊಳಕ್ಕೆ ಹೊರಟುಹೋಗೋಣವೆಂದು ಮನಸ್ಸು. ಆದರೆ ಹೇಡಿತನ ಅಂದುಕೊಂಡರೆ? ತಮ್ಮಿಂದ ತಪ್ಪಿಸಿಕೊಳ್ಳುವುದಕ್ಕೆ ಓಡಿಹೋಗುತ್ತಿದ್ದಾನೆ ಎಂದು ಖಂಡಿತ ಅವರು ಅರ್ಥಕಟ್ಟುತ್ತಾರೆ. ಓಡಿಹೋಗೋಣವೆಂದರೆ ಆಗಲೂ ಹೇಡಿಯೆಂದೇ ಕರೆಯುತ್ತಾರೆ. ಹಿಂದಿರುಗಿ ಹೋಗೋಣವೆಂದರೆ ಸರಿಯಾಗಿ ಎದುರಿಗೆ ಕಾಣಿಸಿಕೊಳ್ಳುತ್ತಾರೆ. ಆದ್ದರಿಂದ ಇದ್ದುದು ಒಂದೇ ದಾರಿ. ತನ್ನ ಹಿಂದೆ ಬರುತ್ತಿರುವವರನ್ನು ಗಣನೆಗೇ ತಂದುಕೊಳ್ಳದೆ ತನ್ನಷ್ಟಕ್ಕೆ ತಾನು ಮುಂದೆ ಹೋಗುತ್ತಿರುವುದು. ಹತ್ತದಿನದ ಹಿಂದೆ ಈ ಮಾವರೂ ಹೇಗಿದ್ದರು! ಇಷ್ಟು ಸ್ವಲ್ಪಕಾಲದಲ್ಲಿ ಎಷ್ಟು ಭಯಂಕರ ಪ್ರಾಣಿಗಳಾಗಿಬಿಟ್ಟಿದ್ದಾರೆ ಅವರು! ಈ ಮಾರ್ಪಾಡನ್ನು ಅರ್ಥಮಾಡಿಕೊಳ್ಳುವುದು ಕೂಡ ಸ್ವಾಮಿಗೆ ಸಾಧ್ಯವಾಗದೆ ಹೋಯಿತು.

ಸರಿಸ್ಥಿತಿ ದುಸ್ಸಹವಾಯಿತು. ತನ್ನ ಕಾಲುಗಳು ತನ್ನ ಹತೋಟಿ ತಪ್ಪಿ ಎಲ್ಲೆಲ್ಲೋ ಹೇಗೋ ಸ್ವೇಚ್ಛೆಯಾಗಿ ಸುತ್ತುತ್ತಿರುವ ಹಾಗೆ ಭಾಸವಾಯಿತು. ಹಿಂತಿರುಗಿ ಶಾಲೆಯ ಹಜಾರಕ್ಕೆ ಓಡಿಹೋಗಲು ಈಗ ಸಾಧ್ಯವಿಲ್ಲ—ತುಂಬ ದೂರ ಬಂದುಬಿಟ್ಟಿದ್ದಾನೆ. ಈಗೊಂದೇ ಮಾರ್ಗ. ಓಡಿಹೋಗಬೇಕು. ಅದು ಅಗತ್ಯ. ಒಂದು ಉಸಾಯ ಹೊಳೆಯಿತು. ಇದ್ದಕ್ಕಿದ್ದಂತೆ ನಿಂತ. ಏನೋ ಹುಡುಕುವವನಂತೆ ಈಕಡೆ ಆಕಡೆ ನೋಡಿದ. “ಓ ನನ್ನ ಪುಸ್ತಕ ಎಲ್ಲೋ ಮರೆತುಬಿಟ್ಟಿ” ಎಂದು ಗಟ್ಟಿಯಾಗಿ ಕೂಗಿ, ಕೈ ಮೇಲೆತ್ತಿ, ಆ ಸ್ಥಳದಿಂದ ಜಿಂಕೆಯಂತೆ ಚಂಗಳೆ ಚಿಗಿಯುತ್ತ ಓಡಿಹೋದ.

ಅಧ್ಯಾಯ ಐದು

ಅಪ್ಪನ ಕೋಣೆ

೧

ಆವತ್ತು ಶನಿವಾರ. ಮಧ್ಯಾಹ್ನದ ಮೇಲೆ ಬರುತ್ತೇನೆಂದು ರಾಜಂ ಮಾತುಕೊಟ್ಟಿದ್ದ. ಸ್ವಾಮಿನಾಥನ ಕಾತರವೋ ಕಾತರ. ರಾಜಂ ಬಂದರೆ ಅವನನ್ನು ಎಲ್ಲಿ ಕೂರಿಸುವುದು? ಹೇಗೆ ಸತ್ಕರಿಸುವುದು? . . . ತನ್ನ 'ರೂಮಿ' ಗೆ ಕರೆದುಕೊಂಡು ಹೋಗಬಹುದು. ಆದರೆ ಅಪ್ಪ ಪದೇ ಪದೇ ಬರ್ರಾಹೋಗ್ತಾ ಇರ್ರಾರಲ್ಲ? . . . ಇಲ್ಲ. ಕೋರ್ಟಿಗೆ ಹೊರಟು ಹೋಗಿರ್ರಾರೆ. ಸದ್ಯ! ಸ್ವಾಮಿನಾಥನ ತಲೆಯಿಂದ ದೊಡ್ಡ ಬಿಟ್ಟು ಇಳಿಸಿದ ಹಾಗಾಯಿತು. ತನ್ನ ಮೇಜನ್ನೆಲ್ಲ ಜೊಕ್ಕುಟಮಾಡಿಕೊಂಡ. ಪುಸ್ತಕ ಎಷ್ಟು ಓರಣವಾಗಿ ಜೋಡಿಸಿದ ಅಂದರೆ ಅದನ್ನು ಕಂಡು ಅಪ್ಪಕೂಡ ಶಹಭಾಸ್‌ಗಿರಿಕೊಟ್ಟರು. ಇದೆಲ್ಲ ಆದಮೇಲೆ ಅಜ್ಜಿ ಹತ್ತಿರ ಹೋದ. "ಅಜ್ಜಿ, ನಿನಗೆ ನಾನು ರಾಜಂ ವಿಷಯ ಹೇಳಿದ್ದೀನಿ ಅಲ್ಲವೆ?" ಎಂದು ಕೇಳಿದ.

"ಓಹೋ. ಅದೇ ಅವನು. ಭೀಮನ ಹಾಗೆ ತುಂಡಾಂಡಿಗನಾಗಿ ದ್ದಾನೆ. ಯಾವ ಪರೀಕ್ಷೆಲೂ ಪಾಸೇ ಆಗೋಲ್ಲ, ಅವನು ತಾನೇ?"

"ಅವನಲ್ಲ ಅಜ್ಜೀ, ಅವನು ಮಣೆ."

"ಆ ಈಗ ಜ್ಞಾಪಕಕ್ಕೆ ಬಂತು. ಕಡಲೆ ಅಂತಲೋ ಉದ್ದು ಅಂತಲೋ ಕರೀತೀರಲ್ಲ ಆ ಹುಡುಗ, ಯಾವಾಗಲೂ ಕೆಲಕಲಾಂತ ನಗ್ತಾ ಇರ್ರಾನಲ್ಲ, ಅವನಲ್ಲವೆ?"

ಅಜ್ಜಿಯನ್ನು ದಾರಿಗಿತರುವುದು ಆಗದ ಕೆಲಸ ಎನಿಸಿತು ಸ್ವಾಮಿನಾಥನಿಗೆ. "ಇಲ್ಲಿ ನೋಡಜ್ಜಿ. ಆ ಬಟಾಣೀನ ತೊಗೊಂಡೋಗಿ ರಾಜಂ ಅಂತಿದ್ದೀಯಾ. ನಾನು ಹೇಳೋದು ರಾಜಂ ಅಜ್ಜಿ, ಪೋಲೀಸ್ ಸೂಪರಿಂಟ್ ಮಗ, ಹುಲಿ ಕೊಂದಿರೋನು, ದೊಡ್ಡ ಮನುಷ್ಯ, ಅವನಜ್ಜೀ."

“ ಓ, ಅವನು ಬರ್ರಾನಾ ಇವತ್ತು? ಬಹಳ ಸಂತೋಷ.”

“ ಹುಂ . . . ಆದರೆ ನಿನಗೊಂದು ವಿಷಯ ತಿಳಿಸಬೇಕೂಂತ.”

“ ಅವನು ಕರಕೊಂಡು ಬರ್ತೀಯೇನು, ನನ್ನ ನೋಡೋಕೆ? ಆಗಬಹುದು.”

“ ನೋಡೋಣ, ಈಗಲೇ ಮಾತುಕೊಡಲಾರೆ ” ಎಂದ ಸ್ವಾಮಿ ಅನಿರ್ದಿಷ್ಟವಾಗಿ, “ ನಾನು ಹೇಳಬೇಕೂಂತಿರೋದು ಇಷ್ಟೆ. ಅವನು ಬಂದಿರೋವಾಗ ನನ್ನನ್ನು ಕೂಗಕೂಡದು. ನೀನೂನೂ ನನ್ನ ರೂಮಿಗೆ ಬರಕೂಡದು.”

“ ಯಾಕೆ? ”

“ ಯಾಕೆಂದ್ರೆ— ನೀನು, ನೀನು ತುಂಬಾ ಮುದುಕಿ.” ಯಾವ ಮುಚ್ಚುಮರೆಯೂ ಇಲ್ಲದೆ ಸ್ವಾಮಿ ಹೇಳಿಬಿಟ್ಟ; ಅಜ್ಜ ಯೇನೂ ಮುನಿಸಿ ಕೊಳ್ಳಲಿಲ್ಲ.

ತನ್ನ ಸ್ನೇಹಿತನಿಗೆ ತಿನ್ನೋದಕ್ಕೆ ಸ್ವಾರಸ್ಯವಾದ ತಿಂಡಿಯೇನಾದರೂ ಕೊಡಬೇಕು ಎನ್ನುವ ಆಸೆ ಅವನಿಗೆ. ಅಡುಗೆಮನೆಗೆ ಹೋದ. ಅಮ್ಮ ಈಳಿಗೆಮಣೆಯ ಮುಂದೆ ಕುಳಿತು ಒಂದುಕಟ್ಟು ಬಾಳೆಲೆಯನ್ನು ಹೆಚ್ಚು ಹೆಚ್ಚುತ್ತಿದ್ದಳು. ಸ್ವಾಮಿಯು ಹೋಗಿ ಅವಳ ಪಕ್ಕದಲ್ಲಿ ಕುಳಿತುಕೊಂಡು ಒಂದು ಬಾಳೆಲೆಚೂರನ್ನು ಹಾಗೆಹೀಗೆ ಆಡಿಸಿ ಸಣ್ಣ ಸಣ್ಣ ಚಿಂದಿಯಾಗಿ ಹರಿದುಬಿಟ್ಟ.

“ ಅಮ್ಮಾ, ಮಧ್ಯಾಹ್ನ ಟಿಫನ್ನಿ ಗೇನುಮಾಡ್ತೀಯಮ್ಮಾ ಇವತ್ತು? ”

“ ಅದರ ಯೋಚನೆಮಾಡೋಕ್ಕೆ ಇನ್ನೂ ಬ್ರಹ್ಮಾಂಡ ಹೊತ್ತಿದೆ.”

“ ಅಮ್ಮಾ, ಏನಾದರೂ ಚೆನ್ನಾಗಿರೋ, ಸೀಯಾಗಿರೋ ತಿಂಡಿ ಮಾಡಮ್ಮ. ನನ್ನ ಸ್ನೇಹಿತ ರಾಜಂ ಬರ್ರಾನೆ ಮಧ್ಯಾಹ್ನ. ನಿತ್ಯ ನನಗೆ ಕೊಡ್ತೀಯಲ್ಲ ಆ ಥರಾ ಕಾಫಿ ಮಾಡಬೇಡಮ್ಮಾ. ಬಿಸಿಬಿಸಿಯಾಗಿರ ಬೇಕು, ಗಮಗಮಾಂತ ಇರಬೇಕು.” ರಾಜಂ ಮನೆಲಿ ಹೇಗೆ ಎಲ್ಲ ವನ್ನೂ ಅಡಿಗೇವನೇ ತಂದ ಎನ್ನುವುದು ಅವನಿಗೆ ನೆನಪಾಯಿತು. “ ಅಮ್ಮಾ, ಇನ್ನೊಂದು ಮಾತು. ರೂಂಗೆ ಕಳಿಸ್ತಿದ್ದೀಯೇನಮ್ಮಾ ಕಾಫಿ ತಿಂಡಿ? ” ಆಮೇಲೆ ಅಡಿಗೆಯವನ ಕಡೆ ತಿರುಗಿ “ ನೋಡು, ಆ ಕೊಳಕು

ಪಂಚೆ ಉಟ್ಟುಕೊಂಡು ನನ್ನ ರೂಮಿಗೆ ಬರಕೂಡದು. ಕ್ಲೀನಾಗಿರೋ ಬಿಳಿ ಷರಟು ಪಂಚೆ ಉಟ್ಟುಕೊಂಡು ಬರಬೇಕು. ಗೊತ್ತಾಯ್ತೋ?”
 ಒಂದು ಕ್ಷಣವಾದ ಮೇಲೆ ಸ್ವಾಮಿ ತಾಯಿಯನ್ನು ಕೇಳಿದ: “ಅಮ್ಮ, ಅಪ್ಪನ ರೂಂನ ಮಧ್ಯಾಹ್ನ ಒಂದೆರಡುಗಂಟೆ ನನಗೆ ಕೊಟ್ಟಿರೋ ಹಾಗೆ ಅಪ್ಪನ್ನ ಕೇಳಿಯೇನಮ್ಮ?” “ನನಗೆ ತುಂಬ ಕೆಲಸ, ಬಿಡುವಿಲ್ಲ. ನೀನೇ ಯಾಕೆ ಕೇಳ್ಬಾರ್ಡು” ಎಂದುಬಿಟ್ಟಳು ಅಮ್ಮ.

“ನಾನು ಕೇಳೋಕಿಂತ ನೀ ಕೇಳಿದ್ರೆ ಕೊಟ್ಟೇ ಕೊಡ್ತಾರೆ” ಎಂದ ಸ್ವಾಮಿ.

ಕೊನೆಗೆ ತಾನೇ ಹೋಗಬೇಕಾಯಿತು ಅಪ್ಪನ ಹತ್ತಿರ. “ಅಪ್ಪ, ನಿಮ್ಮನ್ನೊಂದು ಕೇಳಬೇಕೂ ಅಂತ.” ಅಪ್ಪ ಯಾವುದೋ ಕಾಗದ ಪತ್ರ ನೋಡುತ್ತಿದ್ದವರು ತಲೆ ಮೇಲೆತ್ತಿದರು.

“ಅಪ್ಪ, ನಿಮ್ಮ ರೂಂ ಬೇಕು ನನಗೆ ಸ್ವಲ್ಪ”

“ಯಾಕೆ?”

“ನನ್ನ ಸ್ನೇಹಿತ ಒಬ್ಬ ಬರ್ರಾನೆ, ಅದಕ್ಕೆ”

“ನಿನ್ನ ರೂಮೇ ಇದೆಯಲ್ಲ”

“ಛಿ. ಅದನ್ನು ರಾಜಂಗೆ ತೋರಿಸೋಕ್ಕಾಗಲ್ಲ.”

“ಯಾರಪ್ಪಾ ಈ ರಾಜಂ ಅನ್ನೋವನು, ಅಂತ ದೊಡ್ಡಮನುಷ್ಯ.”

“ಅವನು ವೋಲೀಸು ಸೂಪರೆಂಟರ ಮಗ ಅಪ್ಪಾ, ಅವನು—

ಸಾಮಾನ್ಯನಲ್ಲ.”

“ಓಹೋ, ಹಾಗೇನು? . . . ನನ್ನ ರೂಂನ ಉಪಯೋಗಿಸೋಲಿ, ಆದರೆ, ಮೇಜಿನ ಮೇಲಿರೋ ಸಾಮಾನು ಯಾವುದನ್ನಾದರೂ ಮುಟ್ಟಿ ಗಿಟ್ಟಿದರೆ ಬಲಿ.”

“ಇಲ್ಲಾಪ್ಪ, ತುಂಬ ಹುಷಾರಾಗಿರೀನಿ . . . ನಮ್ಮ ಅಪ್ಪ ಎಷ್ಟು ಒಳ್ಳೆಯವರು . . .”

ಅಪ್ಪ ಗಟ್ಟಿಯಾಗಿ ನಕ್ಕರು. “ಊ, ಇನ್ನು ಓಡಿಹೋಗಿ ಓಡೋ.”

೨

ಸ್ವಾಮಿ ಭಾವಿಸಿದ್ದಕ್ಕಿಂತ ಸರಾಗವಾಗಿ ಕಳೆದುಹೋಯಿತು ರಾಜಂನ ಭೇಟಿ. ಅಪ್ಪ ಕೊಠಡಿ ಬಿಟ್ಟುಕೊಟ್ಟರು; ಅಮ್ಮ ಭರ್ಜರಿಯಾದ ಮೈಸೂರುಪಾಕ್ ಮಾಡಿದ್ದಳು. ಕಾಫಿ ನಿಜವಾಗಿಯೂ ಚೆನ್ನಾಗಿತ್ತು. ಅಜ್ಜಿಯೂ ತನ್ನ ಮಾತು ಉಳಿಸಿಕೊಂಡಳು. ಆದರೆ ಒಂದೇ ಒಂದು ಕೊರತೆ. ಅಡಿಗೆಯವನು ಬಿಳಿಪಂಚೆ ಉಟ್ಟುಕೊಳ್ಳದೆ ಆ ಕೊಳಕು ಪಂಚೆಯೇ ಉಟ್ಟುಕೊಂಡಿದ್ದ.

ಅಪ್ಪನದೊಂದು ತಿರುಗಣೆಕುರ್ಚಿ ಇತ್ತು. ರಾಜಂನ ಅದರ ಮೇಲೆಯೇ ಕೂರಿಸಿದ ಸ್ವಾಮಿ. ರಾಜಂ ಬಂದು ಆಗಲೇ ಮೂರುಗಂಟೆಗಳಾಗಿತ್ತು. ಮಣಿ, ಎಬನೀಜರ್, ರೈಲುಗಳು, ಹುಲಿ ಷಿಕಾರಿ, ಪೋಲೀಸಿನವರು, ದೆವ್ವಗಳು ಈ ಎಲ್ಲ ವಿಷಯವಾಗಿಯೂ ಹರಟೆಹೊಡೆದಾಗಿತ್ತು.

ರಾಜಂ ಕೇಳಿದ: “ನಿನ್ನ ರೂಂ ಯಾವುದೋ?”

ಉದ್ದನೆಮುಖ ಮಾಡಿಕೊಂಡು ಸ್ವಾಮಿ ಜವಾಬುಕೊಟ್ಟ: “ಇದೇ ನನ್ನ ರೂಮು, ಯಾಕೆ?”

ರಾಜಂ ಇದನ್ನು ನಂಬಲಿಲ್ಲ. ಸ್ವಲ್ಪಹೊತ್ತು ಬಿಟ್ಟು ಮೇಜಿನ ಮೇಲಿದ್ದ ದೊಡ್ಡದೊಡ್ಡ ಲಾ ಪುಸ್ತಕಗಳನ್ನೆಲ್ಲ ತೋರಿಸಿ, “ಇಂಥ ಪುಸ್ತಕ ಎಲ್ಲಾ ಓದಿಯೇನೋ ನೀನು?” ಎಂದು ಕೇಳಿದ. ಸ್ವಾಮಿನಾಥನಿಗೆ ದಿಕ್ಕೇ ತೋಚಲಿಲ್ಲ.

ಇನ್ನೂ ಒಂದು ಪ್ರಶ್ನೆ ಕೇಳಿ ಹಸೀ ಹುಣ್ಣಿನ ಮೇಲೆ ಬರೆಹಾಕಿದ ರಾಜಂ. “ಅದೆಲ್ಲಾ ಸರಿ, ನಿನ್ನ ಪುಸ್ತಕಗಳೆಲ್ಲೋ?” ರಾಜಂ ತುಟಿಗಳ ಮೇಲೆ ತುಂಟನಗುವೊಂದು ಮಿಂಚಿತು.

“ಇಲ್ಲ ನೋಡೋ, ಈ ಮೇಜು ನಮ್ಮಪ್ಪನದು. ನಾನು ರೂಂ ನಲ್ಲಿಲ್ಲದಾಗ ಅವರ ಕಕ್ಷಿಗಾರರನ್ನು ಇದೇ ರೂಂನಲ್ಲೇ ಅವರು ನೋಡೋದು” ಎಂದ ಸ್ವಾಮಿ.

“ನಿನ್ನ ಪುಸ್ತಕಾನೆಲ್ಲ ಎಲ್ಲಿಟ್ಟೊಂಡಿದ್ಧೀಯೆ?”

ಮಾತು ಬದಲಾಯಿಸಬೇಕೆಂದು ಸ್ವಾಮಿ ಬೃಹದ್ವ್ರಯತ್ನ ಮಾಡಿದ.

“ನಮ್ಮಜ್ಜನ ನೋಡಿದ್ಧೀಯೇನೋ ರಾಜಂ?”

“ ಇಲ್ಲ. ತೋರಿಸ್ತೀಯೇನು? ಅಜ್ಜಿಗಳೂ ಅಂದ್ರೆ ನನಗೆ ಪ್ರಾಣ.”
ಎಂದ ರಾಜಂ.

“ ಒಂದು ನಿಮಿಷ ತಡಿ ಹಾಗಾದ್ರೆ ” ಎಂದು ಹೇಳಿ ಸ್ವಾಮಿ ಒಳಕ್ಕೆ
ಓಡಿದ. ಅಜ್ಜಿ ಅದೃಷ್ಟವಶದಿಂದ ನಿದ್ರೆಮಾಡುತ್ತಿರಬಹುದು ಎಂಬ
ಕೊನೆಯ ಆಸೆ ಒಂದಿತ್ತು ಅವನಿಗೆ. ಸ್ನೇಹಿತರಿಗೆ ಎದ್ದಿರೋ ಅಜ್ಜಿಗಿಂತ
ನಿದ್ರೆಮಾಡೋ ಅಜ್ಜಿಯನ್ನು ತೋರಿಸುವುದೇ ಹೆಚ್ಚು ಕ್ಷೇಮ.

ಆದರೆ ತೆಪ್ಪಿಗೆ ಕೂತಿದ್ದಾಳೆ ಅಜ್ಜಿ, ತನ್ನ ಹಾಸಿಗೆ ಮೇಲೆ. ಸ್ವಾಮಿಗೆ
ಭಾರಿ ಆಶಾಭಂಗವಾಯಿತು. ಎಲ್ಲೋ ನೋಡುತ್ತ ಯೋಚನೆಯಲ್ಲಿ
ಮುಳುಗಿದವನಂತೆ ನಿಂತ ಅಜ್ಜಿ ಮುಂದೆ.

“ ಏನು ಮಗೂ, ಏನಾದ್ರೂ ಬೇಕೇನು? ” ಎಂದು ಕೇಳಿದಳು ಅಜ್ಜಿ.

“ ಏನೂಬೇಡ . . . ಎದ್ದಿದ್ದೀಯೇನೂ? ” ಒಂದು ನಿಮಿಷ ಆದ
ಮೇಲೆ ಹೇಳಿದ: “ ಅಜ್ಜಿ, ನಿನ್ನನ್ನು ನೋಡೋಕೆ ರಾಜಂನ ಕರಕೊಂಡು
ಬಂದಿದ್ದೀನಿ.”

“ ಹಾಗೇನು? ಹತ್ತಿರ ಬಾಸ್ಪಾ ರಾಜಂ, ನಿನ್ನ ಮುಖ ಸರಿಯಾಗಿ
ಕಾಣಿಸೋಲ್ಲ. ನಾನು ಮುದುಕಿ, ಕಣ್ಣು ಸ್ವಲ್ಪ ಹಾಗೆಹಾಗೇನೆ.”

ಸ್ವಾಮಿನಾಥನಿಗೆ ಕೋಪವೇರಿತು . . . ರಾಜಂ ಕೈಯಲ್ಲಿ ಇಂಥ
ಕೆಲಸಕ್ಕೆ ಬಾರದ ಮಾತೇ ಆಡೋದು? ಬುದ್ಧಿಯೇ ಇಲ್ಲ ಅಜ್ಜಿಗೆ.

ಅಜ್ಜಿಯ ಹಾಸಿಗೆ ಮೇಲೆ ಕುಳಿತುಕೊಂಡ ರಾಜಂ. ಅಜ್ಜಿ ಅವನ
ತಲೆಕೂದಲೆಲ್ಲ ಸವರಿದಳು. ಅವನ ಕೂದಲು ಮೋಟಾಗಿ ಒರಟು
ಒರಟಾಗಿ ಚುಚ್ಚಿಕೊಳ್ಳುವ ಹಾಗಿದ್ದರೂ, “ ತುಂಬ ನಯವಾಗಿದೆ ”
ಎಂದಳು. ರಾಜಂ ತಾಯಿ ಹೆಸರು, ಆಕೆಗೆ ಎಷ್ಟು ಮಕ್ಕಳು, ಎಷ್ಟು
ಒಡವೆ ಇದೆ ಎಲ್ಲಾ ವಿಚಾರಿಸಿದಳು. ತನ್ನ ತಾಯಿಹತ್ತಿರ ದೊಡ್ಡದೊಂದು
ಕರಿಯವೆಟ್ಟಿಗೆ ಇದೆ. ಅದರ ತುಂಬ ಒಡವೆ ಇದೆ. ಇನ್ನೊಂದು ಹಸುರು
ಬಣ್ಣದ ವೆಟ್ಟಿಗೆ ಇದೆ. ಅದರ ತುಂಬ ಬೆಳ್ಳಿಬಂಗಾರದ ಪಾತ್ರೆ ಇದೆ ಎಂದು
ರಾಜಂ ಹೇಳಿದ. ಆ ಮೇಲೆ ಮದರಾಸ್ ಹೇಗಿದೆ ಅನ್ನುವುದನ್ನೂ
ಅಜ್ಜಿಗೆ ವಿವರಿಸಿದ. ಲೈಟ್‌ಹೌಸ್, ಸಮುದ್ರ, ಟ್ರಾಮುಗಳು, ಬಸ್ಸುಗಳು,

ಸಿನಿಮಾಗಳು ಎಲ್ಲವನ್ನೂ ವರ್ಣಿಸಿದ. ಎಲ್ಲಾ ಕೇಳಿ ಅಜ್ಜಿ ಬಾಯಿ ಬಾಯಿಬಿಟ್ಟಳು.

೩

ಸ್ವಾಮಿನಾರ್ಥ ತರಗತಿಯೊಳಕ್ಕೆ ಹೋದ ಕೂಡಲೇ ಎಲ್ಲರೂ ಕಿಲಕಿಲನೆ ನಗಲಾರಂಭಿಸಿದರು. ತನ್ನನ್ನು ಕಂಡು ನಗುತ್ತಿರಲಾರರೆಂದು ಭಾವಿಸಿ ತನ್ನ ಸಾಡಿಗೆ ತಾನು ಹೋಗಿ ಬೆಂಚಿನ ಮೇಲೆ ಕುಳಿತ. ಆದರೂ ನಗು ನಿಲ್ಲಲಿಲ್ಲ. ಸುತ್ತಮುತ್ತ ನೋಡಿದ. ಕಣ್ಣು ಬೋರ್ಡಿನತ್ತ ಸುಳಿಯಿತು. ಮುಖ ಉರಿಗೆಂಪಾಯಿತು. ಬೋರ್ಡಿನ ಮೇಲೆ ದೊಡ್ಡ ದೊಡ್ಡ ಅಕ್ಷರಗಳಲ್ಲಿ “ಬಾಲ” ಎಂದು ಬರೆದಿತ್ತು. ಸ್ವಾಮಿ ಬೋರ್ಡಿನ ಹತ್ತಿರ ಹೋಗಿ ಅಲ್ಲಿ ಬರೆದಿದ್ದನ್ನು ಕೈಯ್ಯಿಂದ ಒರೆಸಿಬಿಟ್ಟು ತರಗತಿಯ ಕಡೆ ನೋಡಿದ. ಶಂಕರ ತಲೆ ಬಗ್ಗಿಸಿಕೊಂಡು ಏನೋ ಬರೆಯುವಂತೆ ನಟಿಸುತ್ತಿದ್ದಾನೆ. ಬಟಾಣಿ ತನ್ನ ಚೀಲದಿಂದ ಪುಸ್ತಕ ತೆಗೆಯುವುದರಲ್ಲೇ ಮಗ್ನನಾಗಿದ್ದಾನೆ. ತುಟಿ ಪಿಟಕೈನ್ನದೆ ಸ್ವಾಮಿನಾರ್ಥ ಬಟಾಣಿಯ ಹತ್ತಿರ ಬಂದು ಅವನ ಕೆನ್ನೆಗೆ ಫಟೇರೆಂದು ಒಂದು ಬಿಗಿದ. ಬಟಾಣಿ ತಕ್ಷಣ ಬಿಕ್ಕಿಬಿಕ್ಕಿ ಅಳುತ್ತಾ ತನ್ನಾಣೆ ತಾನು ಮಾಡಲಿಲ್ಲವೆಂದು ಹೇಳಿ ಶಂಕರನ ಕಡೆ ದೃಷ್ಟಿಹೊರಳಿಸಿದ. ಶಂಕರ ಯಾವುದೋ ಕೆಲಸ ಮಾಡುತ್ತಿದ್ದ. ಸ್ವಾಮಿನಾರ್ಥ ಅವನ ಹತ್ತಿರ ಹೋಗಿ ಅವನಿಗೂ ಒಂದು ಕೊಟ್ಟು ಬೆಚ್ಚಗೆ.

ರಗಳೆಯೋರಗಳೆ; ಶಂಕರ, ಬಟಾಣಿ, ಸ್ವಾಮಿ ಒಬ್ಬರ ಮೇಲೊಬ್ಬರು ಬಿದ್ದು, ಪರಚಿ, ಒದ್ದು, ಹೊಡೆದು ಗಲಾಟೆ ಮಾಡುತ್ತಿದ್ದಾರೆ. ಅಷ್ಟು ಹೊತ್ತಿಗೆ ಸರಿಯಾಗಿ ಬೆಲ್ಲು ಹೊಡೆಯಿತು. ರಾಜಂ, ಸೋಮು, ಮಣಿ ಬಂದರು. ಮೇಷ್ಟ್ರು ಬಂದರು. ಈ ರಾಧಾಂತವನ್ನೆಲ್ಲ ಕಂಡು ಬೆಕ್ಕುಸ ಬೆರಗಾದರು. ಬೇರೇನು ತಾನೇ ಮಾಡಿಯಾರು? ಪಾಪ...ಅವರು ತಮಿಳು ಸಂಡಿತರು. ಅವರಷ್ಟು ನಿಸ್ಸಹಾಯರು ಶಾಲೆಯಲ್ಲೇ ಬೇರೆ ಯಾರೂ ಇರಲಿಲ್ಲ.

ಜಗಳ ಆಡುತ್ತಿದ್ದವರನ್ನು ಸೋಮು ಮಣಿ ಇಬ್ಬರೂ ಬಿಡಿಸಿದರು. ಮೇಷ್ಟ್ರು ಹೋಗಿ ಕುರ್ಚಿ ಮೇಲೆ ಕೂತುಕೊಂಡರು. ತರಗತಿ ತಹ

ಬಂದಿಗೆ ಬಂತು. ಸೋಮು ಎದ್ದುನಿಂತು, “ ಸಾರ್, ನಾವು ಸ್ವಲ್ಪ ಆಚೆಹೋಗಬೇಕು, ಬಿಡಿ ಸಾರ್ ಕ್ಯಾಸಿಗೆ ತೊಂದರೆ ಮಾಡೋಲ್ಲ ” ಎಂದ. ಮೇಷ್ಟರು ವಿಧಿಯಿಲ್ಲದೆ ಅಗಲೆಂದರು. ಅವರು ಹೂಗುಟ್ಟುವುದಕ್ಕೆ ಮೊದಲೇ ಬಟಾಣಿಯನ್ನೂ ಸ್ವಾಮಿನಾಥನನ್ನೂ ಎಳಕೊಂಡು ಮಣಿ ಹೊರಟಿಬಿಟ್ಟಿದ್ದ. ಶಂಕರನೂ ಸೋಮುವೂ ಹಿಂಬಾಲಿಸಿದರು.

ಒಟ್ಟಿಗೆ ಹುಣಿಸೆಮರದ ಕೆಳಕ್ಕೆ ಹೋದರು. ಬಿಗುಮಾನದಿಂದ ಎಲ್ಲರೂ ಸುಮ್ಮನಿದ್ದರು. ಮೌನವನ್ನು ಮುರಿಯಲು ಮಣಿಯೇ ಮೊದಲು “ ಯಾಕ್ರೋ, ಏನ್ರೋ, ಗಲಾಟೆ ನಿಮ್ಮದು? ಮೂರು ಮಾವಿನಕಾಯಿ ಸ್ಪುದ್ದ ಇಲ್ಲ, ಹೊಡೆದಾಡ್ತಾರಂತೆ! ” ಎಂದು ಕೂಗಾಡಿದ. ಮೂವರೂ ಒಟ್ಟಿಗೆ ಮಾತನಾಡಹತ್ತಿದರು. ಎಲ್ಲರಿಗಿಂತ ಸ್ವಾಮಿಯ ಗಂಟಲೇ ಜೋರು. “ ಅವನು—ಆ ಬಟಾಣಿ—ಬಾಲ ಅಂತ ಬರೆದ—ಬಾಲ ಅಂತೆ—ದೊಡ್ಡ ಬಾಲ—ಬೋರ್ಡಿನ ಮೇಲೆ ದೊಡ್ಡ—”

“ ಏನಿಲ್ಲ—ನಾನೇನೂ ಬರೀಲಿಲ್ಲ—ಕತ್ತಿ ” ಎಂದು ಬಟಾಣಿ ಆರಚಿದ.

“ ಅವನೂ ಬರೆದ ” ಎಂದು ಸ್ವಾಮಿ ಶಂಕರನ ಕಡೆ ಬೆರಳು ತೋರಿಸಿದ.

“ ಭಡವ, ನೋಡಿದ್ಯೇನೋ ನಾಬರೆದದ್ದು ? ” ಎಂದು ಶಂಕರ ಕೂಗಿದ.

ಅವರಿಬ್ಬರ ಬಾಯನ್ನು ಮಣಿ ತನ್ನ ಕೈಯಿಂದ ಮುಚ್ಚಿದ. “ ಅದೆಲ್ಲ ಸರಿ, ಬಾಲ ಬರೆದಾಕ್ಷಣ ನಿನಗೇಕೆ ಅಳುಕಬೇಕು ” ಎಂದು ಕೇಳಿದ. ಅಡ್ಡಹೆಸರಿನ ವಿಷಯ ಇದುವರೆಗೆ ಯಾರೂ ಅವನಿಗೆ ತಿಳಿಸಿರಲಿಲ್ಲ.

“ ನನ್ನನ್ನ ಇವರೆಲ್ಲ ರಾಜಂ ಬಾಲ ಅಂತ ಕರೀತಾರೆ ” ಎಂದು ಅಳುತ್ತ ಅಳುತ್ತ ಹೇಳಿದ ಸ್ವಾಮಿ.

ಮಣಿ ಮುಖ ಗಂಟುಹಾಕಿಕೊಂಡು ಯಾವನೋ ರಾಜಂ ವಿಷಯ ಮಾತಾಡೋವನು ? ” ಎಂದು ಸವಾಲ್ ಹಾಕಿದ.

“ ನಾನು ಮಾತಾಡ್ತೀನಿ ಏನುಮಾಡ್ತೀಯಾ ” ಸೋಮು ಉತ್ತರ ಕೊಟ್ಟು.

ಶಂಕರ, ಬಟಾಣಿ ಇಬ್ಬರೂ ನಡುಗುತ್ತ ನಿಂತಿದ್ದರು.

“ ನೀವೇನಾದರೂ ಮಾಡಿದರೆ—” ಮಣಿ ಅವರನ್ನು ಬೆದರಿಸಿದ.

“ ಮಾಡಿದರೆ ನೀನೇನು ಮಾಡ್ತೀಯೋ ಮಹಾ ? ” ಎಂದು ಸೋಮು ಮೂದಲಿಸಿದ.

“ ಬೇಡ ಸೋಮು, ಬೇಡ, ಸುಮ್ಮನೆ ಇರು ”

“ ಲೋ ಮಣಿ, ಸಾಕು ಸುಮ್ಮನಿರೋ, ನಿನ್ನ ಕೊಬ್ಬು ಯಾರ ಮುಂದೆ ತೋರಿಸ್ತೀಯೆ ? ನಿನ್ನ ಸಮಾನ ಯಾರು ಇಲ್ಲಾ ಅಂದ್ಕೊಂಬಿಟ್ಟಿದ್ದೀಯೋ ? ಬಹಳ ದಿನದಿಂದ ನಿನಗೆ ಪಾಠ ಕಲಿಸಬೇಕೂ ಅಂತ ಅಂದ್ಕೊಂಡಿದ್ದೆ ” ಎಂದು ಸೋಮು ಹೇಳಿ ಮುಗಿಸಬೇಕು ಅಷ್ಟರಲ್ಲಿ ಮಣಿಯ ಕೈಯಿ ಅವನ ಕುತ್ತಿಗೆ ಮೇಲಿತ್ತು. ಸೋಮು ಅವನನ್ನು ರೂಪಿಸಿ ನೂಕಿದ ಮಣಿ ಓಡಿಬಂದು ಗುರಿಯಿಟ್ಟು ಒದೀಬೇಕು ; ಸೋಮು ತಟಕ್ಕನೆ ಸಕ್ಕಕ್ಕೆ ಸರಿದ. ಬಂದ ಜೋರಿಗೆ ತಾನೇ ಮುಗ್ಗರಿಸ ಬೇಕಾಯಿತು ಮಣಿ.

ಮೂವರು ಚಿಕ್ಕವರು ತಮ್ಮ ಕಣ್ಣನ್ನು ತಾವೇ ನಂಬಲಿಲ್ಲ. ಏನು ? ಸೋಮು ಮಣಿ ಜಗಳ ಆಡೋದೆ ! ಓ ! ಒಬ್ಬರನ್ನೊಬ್ಬರು ಕೊಂದ್ರು ಕಿ ಬಿಡ್ತಾರೆ. ನಿನ್ನಿಂದ ಹೀಗಾಯಿತು ನಿನ್ನಿಂದ ಹೀಗಾಯಿತು, ಎನ್ನುವಂತೆ ಒಬ್ಬರನ್ನೊಬ್ಬರು ದುರುಗುಟ್ಟಿಕೊಂಡು ನೋಡುತ್ತಾ ಸ್ಕೂಲಿನ ಕಡೆ ಮೂವರೂ ಓಡೋಡಿಹೋದರು.

ಓಡಿವರೇ ನುಗ್ಗಿದರು ಹೆಡ್ ಮೇಷ್ಟರ ಕೋಣೆಯೊಳಕ್ಕೆ. ಇವರೇನು ಹೇಳಿದ್ದಾರೋ ಅರ್ಥವೇ ಆಗಲಿಲ್ಲ ಆತನಿಗೆ. ಬಹಳ ಹೊತ್ತಿಗೆ ಆತನಿಗೆ ಗೊತ್ತಾಯಿತು ಸಕ್ಕದ ಮೈದಾನದಲ್ಲಿ ಅದೇ ಕ್ಷಣದಲ್ಲಿ ಎರಡು ಕೊಲೆಗಳು ನಡೆಯುತ್ತಿವೆಯೆಂದು. ಗಟ್ಟಿಯಾಗಿ ನಕ್ಕುಬಿಡೋಣವೆನ್ನಿಸಿತು ಅವರಿಗೆ. ಆದರೆ ಹುಡುಗರ ಮುಖದಮೇಲಿದ್ದ ಗಭೀರಮುದ್ರೆಯನ್ನು ಕಂಡು ನಗು ನನ್ನು ತಡೆದುಕೊಂಡು ಬದಲಾಗಿ ಗಡ್ಡವನ್ನು ಬಲವಾಗಿ ಕೆರೆದು ಕೊಂಡರು. ಜವಾನನನ್ನು ಕರೆದುಕೊಂಡು ಮೈದಾನಕ್ಕೆ ಹೊರಟರು.

ಮೈದಾನದಲ್ಲೆಲ್ಲ ಹೊರಳಾಡುತ್ತಿದ್ದಾರೆ ಹೋರಾಟಗಾರರು. ಹೆಡ್ ಮೇಷ್ಟರೂ ಜವಾನನೂ ನಿರಾಯಾಸವಾಗಿ ಅವರನ್ನು ಹಿಡಿದು ನಿಲ್ಲಿಸಿದರು. ಸ್ವಾಮಿನಾಥನಿಗೆ ತುಂಬ ಆಶ್ಚರ್ಯ. ಸೋಮೂಗೂ ಮಣಿಗೂ ಇರುವಷ್ಟು ಬಲ ಈ ಭೂಮಿಲೇ ಇನ್ನು ಯಾರಿಗೂ ಇಲ್ಲಾ ಅಂತ ಇಷ್ಟು ದಿನವೂ ಅವನು ತಿಳಿದುಕೊಂಡಿದ್ದ. ಅಂಥಾದ್ದು, ಸ್ಕೂಲು ಜವಾನ ಅವರನ್ನು ಕಟ್ಟಿಹಾಕಬಲ್ಲನೇ ?

ಅಧ್ಯಾಯ ಆರು

ಆಪತ್ತಿಗೆ ಒದಗಿದವನೇ ನಂಟೆ

೧

ಇದಾಗಿ ಮೂರುವಾರ ಕಳೆದಿದೆ. ಮಧ್ಯಾಹ್ನದ ಸಮಯ. ಸ್ವಾಮಿನಾಥ ಮಣಿಯ ಮನೆಯ ಮುಂದೆ ನಿಂತು ಮೆಲ್ಲಗೊಂದು ಸಿಳ್ಳುಹಾಕಿದ. ಒಳಗಿಂದ ಮಣಿ ಬಂದ. ಇಬ್ಬರೂ ಹೊರಟರು ರಾಜಂ ಮನೆಯ ಕಡೆ. ಆ ದಿನ ಒಂದು ತಮಾಷೆ ಕೊಡ್ತೀನಿ ಎಂದಿದ್ದ ರಾಜಂ. ಅದೇನಿರಬಹುದು ಎಂದು ಇಬ್ಬರಿಗೂ ಯೋಚನೆ.

“ಏ, ಆ ರಾಜಂ ಸುಮ್ಮಸುಮ್ಮನೆ ಹೇಳಿರಬೇಕು ಕಾಣೋ, ತಮಾಷೆಯೂ ಇರೊಲ್ಲ, ಗಿಮಾಷೆಯೂ ಇರೊಲ್ಲ. ತನ್ನ ಮನೆಗೆ ಬಾ ಎನ್ನೋಕೆ ಇದೊಂದು ಯುಕ್ತಿ” ಎಂದ ಸ್ವಾಮಿ. ಈ ರೀತಿ ಹೇಳಿದ್ದಕ್ಕೆ ಮಣಿ ಅವನನ್ನ ಚರಂಡಿಗೆ ತಳ್ಳಿಬಿಡುವುದರಲ್ಲಿದ್ದ.

ಸ್ವಾಮಿನಾಥನಿಗೆ ಇನ್ನೂ ಒಂದು ತೋರಿತು. “ಕೋತೀನೋ ಏನೋ ತಂದಿರಬೇಕು ಕಣೋ ಮನೇಗೆ” ಎಂದ. ಇದ್ದರೂ ಇರಬಹುದು ಎನಿಸಿತು ಮಣಿಗೆ. ಇನ್ನೂ ಏನೇನಿರಬಹುದೋ ಎಲ್ಲ ಊಹೆಯನ್ನೂ ಮಾಡಿ ಕೊನೆಗೆ ಬೇಸರದಿಂದ ಸುಮ್ಮನಾದರು.

ಆ ಮೇಲೆ ಅವರ ‘ಎನಿಮಿ’ಗಳ ಮಾತು ಬಂತು. “ನಾನೇನು ಮಾಡ್ತೀನಿ ಗೊತ್ತೇನೋ ಅಂಟುಪುರಲೆ?” ಎಂದ ಮಣಿ, “ಆ ಸೋಮು ಇದ್ದಾನಲ್ಲ, ಅವನ ಸೊಂಟ ಮುರಿದ್ದು ಕೆಬ್ಬಿಡ್ತೀನಿ. ಅವನ ಮನೆ ಎಲ್ಲಿದೆ

ಅಂತ ನನಗೆ ಗೊತ್ತು. ಮಾರ್ಕೆಟ್ ಹಿಂದೆ ಕಬೀರ್ ರಸ್ತೆಲಿದೆ ಕಣ್ಣಿ ರಾತ್ರಿ ಹೊತ್ತು ವೀಳೆದೇಲೆ ಕೊಂಡೊಕ್ಕೋಕೆ ಅಂತ ನಿತ್ಯ ಒಂ ಅಂಗಡೀಗೆ ಬರ್ತಾನೆ. ಎಷ್ಟೋಸಲ ನೋಡಿದ್ದೇನೆ ನಾನು. ಹೋದದ್ದೆ ಒಂದು ಕಲ್ಲು ತೊಕೊಂಡದ್ದೇ ಬೀದಿಯ ಲಾಂದ್ರಕ್ಕೆ ತೊಯ್ ಅಂ ಬೀರ್ದೀನಿ. ದೀಪ ಆರಿಹೋಗಬೇಕು ಕಬೀರ್ ರಸ್ತೆಲಿ ಎಷ್ಟು ಕತ್ತಲ ನಿನಗೆ ಗೊತ್ತಿಲ್ಲ. ಆ ಮೇಲೆ ನನ್ನ ಗದೆ ಇಟ್ಟುಕೊಂಡು ಕಾದಿರ್ದೀನಿ ಬರ್ತಾನೆ. ಬಂದಕೂಡಲೆ,—ಅಲ್ಲೇ ಆ ಧೂಳಲ್ಲೇ ಬಿದ್ದು ಒದ್ದಾಡಬೇಕು. ಮೂಳೆಯೆಲ್ಲಾ ಪುಡಿಪುಡಿ ' ಸ್ವಾಮಿನಾಥನ ಮೈಯೆಲ್ಲ ಜುಮ್ಮೆಂದಿತು. " ಅಷ್ಟೇ ಅಲ್ಲಮ್ಮಾ!" ಮಣಿ ತನ್ನ ಏರ್ಪಾಡನ್ನು ಇನ್ನೂ ವಿವರಿಸಿದ " ಆ ಬಟಾಣೀನ ಕಾಲಕೆಳಗೆ ಹಾಕಿಕೊಂಡು ಅದುಮಿ ಅಪ್ಪಚ್ಚಿ ಮಾಡಿ ಬಿಡ್ತೀನಿ. ಆಮೇಲೆ ಆ ಶಂಕರನ ಜುಟ್ಟುಹಿಡಿದು ಎತ್ತಿಕೊಂಡು ಹೋದ್ದೇ ಸರಯೂ ನದಿಯ ಅರಳೀಮರಕ್ಕೆ ನೇತುಹಾಕ್ತೀನಿ, ನೋಡ್ತಾ ಇರು."

ರಾಜಂ ಮನೆ ಸಿಕ್ಕಿತು. ಇವರ ಮಾತೂ ನಿಂತಿತು. ಗೇಟಿಗೆ ಚಿಲ್ ಹಾಕಿದ್ದರು. ಆದ್ದರಿಂದ ಇಬ್ಬರೂ ಕಾಂಪೌಂಡು ಹಾರಿದರು. ಒಬ್ಬ ಜವಾನ ಓಡೋಡಿ ಬಂದು " ಯಾಕ್ರೋ, ಗೋಡೆ ಹತ್ತಿದ್ದು " ಅಂ ತರಾಟೆಗೆ ತೊಗೊಂಡ. ಮಣಿ ಫಕ್ಕಂತ ನಕ್ಕು, " ಏನೋ, ನಿಮ್ಮಪ್ಪ ಮನೇ ಗಂಟೀನೋ ಹೋಯ್ತು. ಹಾಗಾಡ್ತೀಯೆ? " ಎಂದು ಕೇಳಿದ.

" ನಿಮ್ಮ ಮೂಳೆ ಏನಾದ್ರೂ ಮುರಿದುಹೋಗಿದ್ದರೆ— " ಜವಾನುರುಮಾಡಿದ.

" ನಿನಗೇನಂತೆ? ಲೋ ಮಣಿ, ಏನಾಗಿದೆಯೋ ನಮ್ಮ ಮೂಳೆಗೆ ಎಂದು ಸ್ವಾಮಿಯೂ ಗೊಳ್ಳಂತ ನಕ್ಕ.

" ಇನ್ನೊಂದು ಮಾತು, ನೀನು ಪೋಲೀಸ್ ಸೂಪರೆಂಟರ ಮು ನೇನೋ " ಎಂದು ಮಣಿ ಪೋಣಿಸಿದ.

" ಅಲ್ಲ, ನಾನ್ಯಾಕಾದೇನು? " ಎಂದ ಜವಾನ.

" ಸರಿ ಬಿಡು ಹಾಗಾದ್ರೆ. ನಾವು ಪೋಲೀಸ್ ಸೂಪರೆಂಟರ ಮು ಇದ್ದಾನಲ್ಲ, ಅವನನ್ನ ನೋಡೋಕೇ ಬಂದಿರೋದು. ಗೊತ್ತಾಯ್ತೋ? ' ಜವಾನ ಬಾಯಿಮುಚ್ಚಿಕೊಂಡು ಹೊರಟುಹೋದ.

ರಾಜಂ ಕೋಣೆಯ ಬಾಗಿಲನ್ನು ಇಬ್ಬರೂ ಬಲವಾಗಿ ತಟ್ಟಿದರು. ಚಿಲಕದ ಸದ್ದಾಯಿತು. ತಕ್ಷಣ ಇಬ್ಬರೂ ಅಲ್ಲೇ ಇದ್ದ ಭಾರಿ ಕಂಬದ ಮರೆಯಲ್ಲಿ ಅವಿತುಕೊಂಡುಬಿಟ್ಟರು. ರಾಜಂ ಇಣಕಿ ನೋಡಿದ. ಯಾರೂ ಇರಲಿಲ್ಲ. ಬಾಗಿಲು ಮತ್ತೆ ಹಾಕಿಕೊಂಡ.

ಕಂಬದ ಮರೆ ಬಿಟ್ಟು ಇಬ್ಬರೂ ಬಂದರು. ಬಾಗಿಲ ಹತ್ತಿರ ನಿಂತು, ಏನು ಮಾಡುವುದೆಂದು ಯೋಚಿಸಿದರು. ಬಾಗಿಲ ಕಿಂಡಿಗೆ ಸ್ವಾಮಿನಾಥ ತನ್ನ ಬಾಯಿಟ್ಟು “ಮಿಯಾವ್” ಎಂದು ಬೆಕ್ಕಿನ ಹಾಗೇ ಕೂಗಿದ. ಮಣಿ ಅವನನ್ನೆಳೆದುಹಾಕಿ ತಾನೂ ತನ್ನ ಬಾಯಿಟ್ಟು “ಬೌಬೌ” ಎಂದು ನಾಯಿಯ ಹಾಗೆ ಬಗುಳಿದ. ಮತ್ತೆ ಚಿಲಕದ ಸದ್ದಾಯಿತು. ಬಾಗಿಲು ಕೊಂಚ ಓರೆಯಾಯಿತು. ಸ್ವಾಮಿನಾಥನ ಕಿವಿಯಲ್ಲಿ ಮಣಿ ಪಿಸುಗುಟ್ಟಿದ. “ನೀನು ಕುರುಡು ಬೆಕ್ಕು, ನಾನು ಕುರುಡು ನಾಯಿ, ಆಗಲೀನಾ?”

ಮಣಿ ಅಂಜಿಗಾಲಿಟ್ಟಿದ್ದೇ, ಕಣ್ಣು ಮುಚ್ಚಿಕೊಂಡು ತಲೆಯಿಂದ ಬಾಗಿಲನ್ನು ನುಕಿಕೊಂಡು, ಕುರುಡುನಾಯಿಯ ವೇಷದಲ್ಲಿ ಕೊಠಡಿ ಯೊಳಕ್ಕೆ ಹೋದ. ಬಲವೆಲ್ಲ ಬಿಟ್ಟು ಮಿಯಾವ್ ಎಂದು ಕೂಗುತ್ತ ಸ್ವಾಮಿ ಅವನ ಹಿಂದೆಯೇ ತೆವಳಿಕೊಂಡು ಹೋದ. ಈ ನಾಯಿ, ಈ ಬೆಕ್ಕು ಎರಡೂ ರೂಮಿನ ಸುತ್ತ ಸುತ್ತಿದ್ದೂ ಸುತ್ತಿದ್ದೇ. ಆಟದ ಸ್ವಾರಸ್ಯ ಹೆಚ್ಚಿಸುವುದಕ್ಕೆ ರಾಜಂ ಒಂದೊಂದು ಸಲ ನಾಯಿ ಹಾಗೂ ಒಂದೊಂದು ಸಲ ಬೆಕ್ಕಿನ ಹಾಗೂ ಕೂಗುತ್ತಿದ್ದ. ಕುರುಡು ನಾಯಿಗೆ ಯಾರದೋ ಒಂದುಕಾಲು ಸಿಕ್ಕಿತು. ರಾಜಂದೇ ಆ ಕಾಲು ಎಂದು ಅದನ್ನು ಮೆಲ್ಲಗೆ ಕಚ್ಚಿದ. ಕಚ್ಚಿ ಕಣ್ಣುತೆಗೆದು ನೋಡ್ತಾನೇ, ಆ ಕಾಲು ಸೋಮೂದು. ತನ್ನ ಶತ್ರು ಸೋಮೂದು! ಹೇಗಿರಬೇಕು ಅವನ ಫರ್ಜತಿ? ಕುರುಡು ಬೆಕ್ಕಿಗೆ ಇನ್ನು ಯಾವುದೋ ಒಂದು ಕಾಲುಸಿಕ್ಕಿತು. ರಾಜಂ ಕಾಲುತಾನೇ ಎಂಬ ಧೈರ್ಯದಿಂದ ಬಲವಾಗಿ ಪರಚಿದ. ಕಣ್ಣುಬಿಟ್ಟು ನೋಡಿದರೆ ಅದು ಶಂಕರನ ಕಾಲು, ತನ್ನ ‘ಎನಿಮಿ’ ಶಂಕರನ ಕಾಲು!

ಮಣಿ ಒಂದುಕ್ಷಣ ಕಲ್ಲಿನಂತೆ ಸ್ತಬ್ಧನಾಗಿದ್ದ ಆ ಮೇಲೆ ಸರ್ರನೆ ಎದ್ದುನಿಂತು ಸುತ್ತುಮುತ್ತ ನೋಡಿದ. ನಾಚಿಕೆ, ರೋಷ ಎರಡೂ ಸೇರಿ ಮುಖವೆಲ್ಲ ಧರಧರಿಸುತ್ತಿತ್ತು. ಬಟಾಣಿ ಒಂದು ಮೂಲೆಯಲ್ಲಿ ಕುಳಿತು

ಕೊಂಡು ಇವನನ್ನು ನೋಡಿ ಕುಹಕದಿಂದ ನಗುತ್ತಿದ್ದ. ಅವನ ಕತ್ತು ಕೆವಿಚೆ ಹಾಕಿಬಿಡೋಣವೇ ಎನ್ನಿಸಿತು ಮಣಿಗೆ. ಇನ್ನೊಂದು ಕಡೆ ತಿರುಗಿದರೆ, ರಾಜಂ ಕೂಡ ಹಲ್ಲುಕಿಸಿಯುತ್ತಿದ್ದಾನೆ.

ಈ ಅವಮಾನವನ್ನು ತಾಳಲಾರದೆ ಸ್ವಾಮಿನಾಥ ಮೇಜಿನ ಕೆಳಗೆ ಕತ್ತಲೆಯಲ್ಲಿ ಅಡಗಿಕೊಂಡು ಬಿಟ್ಟ.

“ರಾಜಂ, ಏನಯ್ಯಾ ಇದರರ್ಥ?” ಎಂದ ಮಣಿ.

“ಯಾಕೆ ಹೀಗಾಡ್ತೀಯೋ ಕಾಡುಪ್ರಾಣೀಹಾಗೆ?”

“ಮತ್ತಿನ್ನೇನೋ, ತಪ್ಪೆಲ್ಲಾ ನಿನ್ನದೇ.—ನನಗೆ ಗೊತ್ತಿರಲಿಲ್ಲ...” ಮಣಿ ಎಲ್ಲರ ಕಡೆಯೂ ತಿರುಗಿದ.

“ಅದು ಹಾಗಿರಲೋ, ಅಂಬೆಗಾಲಿಟ್ಟುಕೊಂಡು ಓಡಾಡು, ನಾಯಿ ಹಾಗೆ ಬೊಗಳು ಅಂತ ನಾ ಹೇಳಿದ್ದೇ ನಿನಗೆ?”

ಸೋಮೂ ಮತ್ತು ಅವನ ಗುಂಪಿನವರೂ ಗೊಳ್ಳೆಂದು ನಕ್ಕು ಬಿಟ್ಟರು. ಮಣಿ ಬಿರುಗಣ್ಣಿನಿಂದ ನೋಡುತ್ತಾ “ಅಯ್ಯ ರಾಜಂ, ನಾನು ಹೋಗ್ತೀನಯ್ಯ. ನನ್ನಂಥವರಿಗೆ ಇದು ಸ್ಥಳವಲ್ಲ” ಎಂದ.

“ತಿರುಗಿ ನನ್ನ ಸಂಗವಿಡಬೇಕು ಅಂತ ನಿನಗೆ ಇಷ್ಟವಾದರೆ ಅಗತ್ಯ ವಾಗಿ ಹೋಗಬಹುದು.” ಎಂದ ರಾಜಂ.

ಮಣಿ ಹಿಂದೆ ಮುಂದೆ ನೋಡಿದ. ರಾಜಂ ಅವನನ್ನು ಒಂದು ಪಕ್ಕಕ್ಕೆ ಕರೆದುಕೊಂಡು ಹೋಗಿ, ಒಳ್ಳೆಯ ಮಾತಾಡಿ ಸಮಾಧಾನ ಮಾಡಿದ. ಆ ಮೇಲೆ ಸ್ವಾಮಿನಾಥನ ಹತ್ತಿರ ಬಂದ. ಅವನಂತೂ ಸಂಕಟದಲ್ಲಿ ಮುಳುಗಿಹೋಗಿದ್ದ. ಅವನನ್ನು ಸಮಾಧಾನಪಡಿಸುವುದಕ್ಕೆಂದು ರಾಜಂ ಹೇಳಿದ: “ಅಬ್ಬಾ, ನನ್ನ ಜೀವಮಾನದಲ್ಲೇ ನೋಡಿಲ್ಲ, ಇಷ್ಟು ಚೆನ್ನಾಗಿ ನಾಯಿ ಬೆಕ್ಕಿನ ಹಾಗೆ ವೇಷ ಹಾಕೋದನ್ನ. ನಿಜವಾದ ಬೆಕ್ಕೇ ಅಂತ ಅಂದುಕೊಂಡುಬಿಟ್ಟಿದ್ದೆ ಬಹಳ ಹೊತ್ತು. ಸ್ಕೂಲ್‌ಡೇನಲ್ಲಿ ಮಾಡಿದರಂತೂ ಖಂಡಿತ ಪ್ರೈಜ್ ಬರುತ್ತೆ. ನೀವು ಇನ್ನೂ ಒಂದುಸಲ ಮಾಡೋದಾದರೆ ನಮ್ಮ ತಂಪೇನೂ ಕರ್ಕೊಂಬರ್ಟೀನಿ” ಎಂದ.

ಸ್ವಾಮೀಗೂ ಮಣೀಗೂ ಬಹಳ ಋಷಿಯಾಯಿತು. ಇದಾದ ಮೇಲೆ ರಾಜಂ ಎಲ್ಲರಿಗೂ ತಿಂಡಿ ತರಿಸಿಕೊಟ್ಟ. ಇದರಿಂದ ಅವರಿಗೆ



“ ಬೇಕಾದರೆ ಅಡುಗೆಮನೆಗೇ ಬಂದು ತಿಂದುಕೊಂಡು ಹೋಗು ”



ಬೇರೆ ಏನೂ ದಿಕ್ಕುಕಾಣದೆ ತನ್ನ ದುಃಖವನ್ನೆಲ್ಲ ಆವನಕೈಯಲ್ಲಿ ತೋಡಿಕೊಂಡ.

ಮತ್ತೂ ಸಮಾಧಾನವಾಯಿತು. ಆದರೆ ಆ ಮೂರು ಜನ ಇದ್ದಾರಲ್ಲ.... ಅವರು ಇಲ್ಲದೆ ಹೋಗಿದ್ದರೆ ?

ಎಲ್ಲರೂ ಹೀಗೆ ತೃಪ್ತಿಯಿಂದಿರುವುದನ್ನು ನೋಡಿ, ಸ್ನೇಹದ ಮಹತ್ವದ ಮೇಲೆ ರಾಜಂ ಒಂದು ಉಪನ್ಯಾಸವನ್ನೇ ಆರಂಭಿಸಿದ. ಸ್ನೇಹದ ವಿಷಯವಾಗಿ ಅನೇಕ ಸಂಗತಿ ಹೇಳಿದ. ಸಾಯುವ ಮುದುಕನೊಬ್ಬ ತನ್ನ ಮಕ್ಕಳಿಗೆ ಒಗ್ಗಟ್ಟಿನ ಬಲ ಹೇಳಿಕೊಡಲು ಎಲ್ಲರನ್ನೂ ಒಂದೊಂದು ಕೋಲು ತನ್ನ ಎನ್ನುತ್ತಾನಲ್ಲ ಆ ಕತೆಯನ್ನು ತನ್ನ ಪುಸ್ತಕದಿಂದ ತೆಗೆದು ಉದಾಹರಣೆಯಾಗಿ ಕೊಟ್ಟ. ಒಗ್ಗಟ್ಟಿನಲ್ಲೇ ಬಲವುಂಟು, ಆಪತ್ತಿಗೆ ಒದಗಿದವನೇ ನಿಜವಾದ ನಂಟ, ದ್ವೇಷ ಬೆಳೆಸಿದವರ ಗತಿ ಏನಾಗುವುದೆಂದು ಮೈಮುಳ್ಳೇಳುವಂಥ ಕತೆಗಳನ್ನು ಹೇಳತೊಡಗಿದ ರಾಜಂ. ಹಗೆತನ ಸಾಧಿಸಿದವನನ್ನು ಸತ್ತ ಮೇಲೆ ಒಂದು ಸಣ್ಣ ಕೋಣೆಯಲ್ಲಿ ಕೂಡಿ ಹಾಕಿ ಬಿಡುತ್ತಾರೆಂದು ವೇದದಲ್ಲೇ ಹೇಳಿದೆಯಂತೆ. ಕೆಂಪಗೆ ಕಾದಿರುವ ಕಬ್ಬಿಣದ ಕಂಬದ ಮೇಲೆ ಬೆತ್ತಲೆಯಾಗಿ ನಿಲ್ಲಿಸುತ್ತಾರಂತೆ. ತಲೆಯ ಸುತ್ತ ದೊಡ್ಡ ದೊಡ್ಡ ಜೇನುಗೂಡುಗಳಿರುತ್ತವಂತೆ. ಒಂದೊಂದು ಜೇನು ನೋಣವೂ ಒಂದೊಂದು ನಿಂಬೇಕಾಯಿ ಗಾತ್ರ ಇರುತ್ತವಂತೆ. ಕಂಬದಿಂದ ಆ ಪಾಪಿಯೇನಾದರೂ ಇಳಿದನೆಂದರೆ ಕಾಲಿಡುವ ಕಡೆಯೆಲ್ಲ ಜೇಳುಗಳು ಜರಿಗಳು ಕಾದಿರುವಂತೆ. ಒಂದೊಂದು ಚೀಳೂ ಒಂದೊಂದು ಮೊಸಳೆ ಗಾತ್ರ ಇರುತ್ತವಂತೆ—

ಮಣೆ, ಶಂಕರ, ಸೋಮು, ಬಟಾಣೆ, ಸ್ವಾಮಿ, ಎಲ್ಲರ ಮೈಯೂ ಬೆವರಿತು.

—ಆ ಪಾಪಿಯು ಈ ರೀತಿ ಒಂದು ತಿಂಗಳಕಾಲ ಊಟ ನಿಡೆ ಒಂದೂ ಇಲ್ಲದೆ ನಿಂತಿರಬೇಕಂತೆ. ಈ ಒಂದು ತಿಂಗಳಾದ ಮೇಲೆ ಅವನನ್ನು ಇನ್ನೊಂದು ಕಡೆಗೆ ಕರೆದುಕೊಂಡು ಹೋಗುತ್ತಾರೆ. ಕುದಿಯುವ ಎಣ್ಣೆಯ ದೊಡ್ಡ ಸರೋವರ. ಅದರ ಮೇಲೆ ಒಂದು ಸೇತುವೆ. ಆ ಸೇತುವೆ ಎಷ್ಟು ಇಕ್ಕಟ್ಟು ಅಂದರೆ ಅದರ ಮೇಲೆ ಒಂದೇ ಕಾಲಿಡುವುದಕ್ಕಾಗುವುದು. ಇಂಥ ಇಕ್ಕಟ್ಟಿನ ಸೇತುವೆ ಮೇಲೂ ಬ್ರಹ್ಮಾಂಡವಾಗಿ ಪಾಪಾಸುಕಳ್ಳಿ, ಗೊಬ್ಬಳಿ ಮುಳ್ಳು, ಬೆಳಕೊಂಡಿರುತ್ತವಂತೆ. ಅದರ ಮಧ್ಯೆ ಮಂಡರಗವ್ವೆ

ಗೃಹ ಮನೆ ಮಾಡಿಕೊಂಡಿರುತ್ತವಂತೆ. ಆ ತಪ್ಪು ಮಾಡಿದವನನ್ನು, “ನಡಿ, ನಡಿ” ಎಂದು ಹಿಂದಿನಿಂದ ಅಟ್ಟುತ್ತಾರಂತೆ. ಅವನು ಒಂದೇ ಕಾಲಿನ ಮೇಲೆ ಕುಪ್ಪಳಿಸಿಕೊಂಡು ಹೋಗಬೇಕು. ಕಾಲು ಬದಲಾಯಿಸಕೂಡದು. ಹೀಗೆ ಸಾವಿರಾರು ವರ್ಷ, ಗೊತ್ತುಗುರಿ ಇಲ್ಲದೆ ಹೋಗುತ್ತಲೇ ಇರಬೇಕು. ಇಲ್ಲವೇ, ಕುದಿಯುವ ಎಣ್ಣೆಲಿ ಬೀಳಬೇಕು.

ಸೇರಿದ್ದವರ ಮನಸ್ಸಿಗಿಲ್ಲ ಇದು ನಾಟಕ. ರಾಜಂ ಹೇಳಿದ: “ಅದ ಕ್ಲೇನೇಪ್ಪಾ ನಾನು ಹೇಳೋದು, ನೀವೆಲ್ಲ ದ್ವೇಷ ಬಿಟ್ಟು ಸ್ನೇಹಿತರಾಗಿರಿ ಅಂತ. ಎಲ್ಲಿ, ಒಬ್ಬೊಬ್ಬರಾಗಿ ಹೇಳಿ, ‘ಇನ್ನು ಮೇಲೆ ನಾನು ದ್ವೇಷ ಮಾಡೋಲ್ಲ’ ಅಂತ. ಶಂಕರಾ, ನೋಡು. ನೀನು ಹೇಳಿದೆ ಅಂದರೆ, ನಿನಗೊಂದು ದಪ್ಪ ನೋಟ್ ಬುಕ್ಕು ಕೊಡ್ತೀನಿ, ನಾನೂರು ಹಾಳೇದು. ಸ್ವಾಮಿ, ನೀನು ಹೇಳಿದರೆ ನಿನಗೊಂದು ಇಂಜನ್ನು ಕೊಡ್ತೀನಿ. ಸೋಮು, ನಿನಗೊಂದು ಬೆಟ್ಟು ಕೊಡ್ತೀನಿ. ಮಣಿ ನಿನಗೊಂದು ಒಳ್ಳೇ ಚಾಕು ಕೊಡ್ತೀನಿ. ಬಟಾಣಿ, ನೀನು ಆಗಲಿ ಎನ್ನುವುದಾದರೆ ನಿನಗೊಂದು ಪೆನ್ನು ಕೊಡ್ತೀನಿ.”

ಬೀರೂ ಬಾಗಿಲನ್ನು ಅಗಲವಾಗಿ ತೆಗೆದು ಎಲ್ಲರಿಗೂ ಬಹುಮಾನಗಳನ್ನು ಪ್ರದರ್ಶಿಸಿದ. ಎಲ್ಲರೂ ನಿಶ್ಚಬ್ಧವಾಗಿದ್ದರು. ಸ್ವಾಮಿನಾಥ ತನ್ನ ಉಗುರು ಕಚ್ಚಿಕೊಳ್ಳುತ್ತಿದ್ದ. ರಾಜಂ ಹಣೆಯ ಮೇಲೆ ಬೆವರೂರಿತು.

ಬಟಾಣಿ ಎದ್ದ. ಬೀರು ಹತ್ತಿರ ಬಂದ. “ಎಲ್ಲಿ ಆ ಫೌಂಟೇನ್ ತೋರಿಸು” ಎಂದ. ರಾಜಂ ಅದನ್ನು ಕೊಟ್ಟ. ಬಟಾಣಿ ಅದನ್ನು ಹೀಗೆ ಹಾಗೆ ತಿರುಗಿಸಿ ನೋಡಿ, ಎನೂ ಮಾತಾಡದೆ ವಾಪಸುಕೊಟ್ಟ. “ಯಾಕೋ, ಚೆನ್ನಾಗಿಲ್ಲವೇನೋ?” ಎಂದ ರಾಜಂ. ಬಟಾಣಿ ಬೀರುವನ್ನೇ ನೋಡುತ್ತಿದ್ದವ, “ಆ ಪೆಟ್ಟಿಗೆ ಕೊಡ್ತೀಯೇನೋ?” ಎಂದು ಕೇಳಿದ. ಆಲ್ಲೊಂದು ಸಣ್ಣ ಪೆಟ್ಟಿಗೆಯಿತ್ತು. ಅವರ ಮೇಲೆ ಕಪ್ಪು, ಹಳದಿ ಬಣ್ಣಗಳಲ್ಲಿ ತಾಜ್ ಮಹಲ್ ಕೆತ್ತಿತ್ತು. “ಅದು ಕೊಡೋಲ್ಲ, ಅದು ನನಗೆ ಬೇಕು” ಎಂದ ರಾಜಂ. ಯೋಚನೆಮಾಡಿದ. ತನ್ನ ಟ್ರಂಕಿನಲ್ಲಿ ಅದೇ ಥರದ ಪೆಟ್ಟಿಗೆ ಇನ್ನೂ ಎರಡಿತ್ತು. ಮನಸ್ಸು ಬದಲಾಯಿಸಿ, “ಬಟಾಣಿ, ಆ ಪೆಟ್ಟಿಗೆ ನನಗೆ ಬೇಡ. ಬೇಕಾದರೆ ನೀನೇ ತೋಗೋಬಹುದು” ಎಂದ.

ಸ್ವಲ್ಪ ಹೊತ್ತಾದ ಮೇಲೆ, ಮಣಿ ಚಾಕುವನ್ನು ತನ್ನ ಅಂಗೈ ಮೇಲೆ ಹರಿತಮಾಡಿಕೊಳ್ಳುತ್ತಿದ್ದ. ಸೋಮು ಸೊಂಟಕ್ಕೆ ಬೆಲ್ವು ಬಿಗಿದುಕೊಳ್ಳುತ್ತಿದ್ದ. ನೋಟು ಬುಕ್ಕಿನಲ್ಲಿ ಎಷ್ಟು ಹಾಳೆಯಿದೆಯೋ ಎಣಿಸುತ್ತಿದ್ದ ಶಂಕರ. ಸ್ವಾಮಿ ಅಂಗತ್ತನಾಗಿ ಮಲಗಿಕೊಂಡು ಹಸುರು ಕೇಲೆಂಜಿನ್ನನ್ನು ಹೊಟ್ಟೆ ಮೇಲೆ ಬಿಟ್ಟುಕೊಳ್ಳುತ್ತಿದ್ದ.

ಅಧ್ಯಾಯ ಏಳು

ಹೊಸಬ

೧

ಎರಡು ದಿನದಿಂದ ಅಮ್ಮ ಹಾಸಿಗೆ ಹಿಡಿದು ಮಲಗಿದ್ದಳು. ಊಟದ ಮನೆಯಲ್ಲಿ ಅವಳ ಉಪಚಾರವಿಲ್ಲದೆ ಸ್ವಾಮಿನಾಥನಿಗೆ ಸಾಕುಸಾಕಾಗಿ ಹೋಗಿತ್ತು. ಅಮ್ಮ ಮಲಗಿದ್ದ ಕೊಠಡಿಗೆ ಹೋದ. ತಲೆಯೆಲ್ಲ ಕೆದರಿ ಹೋಗಿದೆ. ಮುಖವೆಲ್ಲ ಬಿಳಿಚಿಕೊಂಡಿದೆ. “ಹತ್ತಿರ ಬಾ ಮಗೂ” ಎಂದಳು. “ಯಾಕಪ್ಪಾ, ಇಷ್ಟು ಇಳಿದುಹೋಗಿದ್ದೀಯೆ? ಊಟ ನಿದ್ದೆ ಸರಿಯಾಗಿ ಮಾಡುತ್ತಿಲ್ಲವೇನು?” ಎಂದು ಕೇಳಿದಳು. ಸ್ವಾಮಿನಾಥ ಪೆಚ್ಚುಪೆಚ್ಚಾಗಿ ಅವಳ ಕಡೆಯೇ ನೋಡಿದ. ಇವಳು ಯಾರೋ ಬೇರೆ ಅಮ್ಮನಿದ್ದಂತೆ ಕಂಡಿತು. ಅವಳಿಗೆ ಉತ್ತರ ಕೊಡುವಾಗ ಬಹಳ ಬಿಗುಮಾನದಿಂದಿದ್ದ. ಏಕೋ ಅವಳನ್ನು ನೋಡಿದರೆ ಸಂಕಟವಾಗುತ್ತಿತ್ತು. ಅವಳ ಕೈಯಿಂದ ಕಷ್ಟಪಟ್ಟು ಹೊರಕ್ಕೆ ತಪ್ಪಿಸಿಕೊಂಡು ಓಡಿಹೋದ.

ಅಜ್ಜಿ ಹತ್ತಿರ ಹೋದ. “ಮಗೂ, ನಿನಗೊಬ್ಬ ತಮ್ಮ ಬರಾನೆ” ಎಂದಳು ಅಜ್ಜಿ. ಅದನ್ನು ಕೇಳಿಯೂ ಇವನಿಗೆ ಉತ್ಸಾಹವೇರಲಿಲ್ಲ.

ಆ ರಾತ್ರಿ ಅಜ್ಜಿಯ ಹಾಸಿಗೆಯಲ್ಲೇ ಮಲಗಿಕೊಂಡ. ರಾತ್ರಿಯೆಲ್ಲಾ ದೀಪ ಉರಿಯುತ್ತಿತ್ತು. ಆಗಾಗ ಎಚ್ಚರವಾಗುವುದು. ಕಣ್ಣು ಬಿಟ್ಟಾಗ ಲೆಲ್ಲ, ಅಲ್ಲಿಂದಿಲ್ಲಿಗೆ ತರಾತುರಿಯಲ್ಲಿ ಓಡಾಡುವ ಹೆಜ್ಜೆಗಳ ಸಪ್ಪಳ ಕೇಳುತ್ತಿತ್ತು. ಇನ್ನೂ ಕೊಂಚ ಹೊತ್ತಾದ ಮೇಲೆ ಸ್ವಾಮಿಗೆ ಇನ್ನೊಮ್ಮೆ ಎಚ್ಚರವಾಯಿತು. ಹಜಾರದಲ್ಲೊಬ್ಬಳು ಲೇಡಿ ಡಾಕ್ಟರ್ ಇದ್ದಳು. ಮನೆ

ಯೆಲ್ಲ ತನ್ನದೇ ಎನ್ನುವ ರೀತಿ ವರ್ತಿಸುತ್ತಿದ್ದಳು ಅವಳು. ಅಮ್ಮನ ಕೋಣೆಯೊಳಕ್ಕೆ ಹೋದಳು. ಸ್ವಲ್ಪ ಹೊತ್ತಾದ ಮೇಲೆ ಒಳಗಿಂದ ನರಳಿದ ಶಬ್ದ, ಪಿಸುಗುಟ್ಟಿದ ಶಬ್ದ ಎಲ್ಲವೂ ಒಟ್ಟಿಗೇ ಕೇಳಿ ಬರುತ್ತಿತ್ತು. ಆ ಡಾಕ್ಟರು ಸಿಡುಕುವೋರೆ ಮಾಡಿಕೊಂಡು ಕೊಠಡಿಯಿಂದ ಹೊರಕ್ಕೆಬಂದು ಎಲ್ಲರನ್ನೂ ಅದುವೇಕು, ಇದುವೇಕು ಎಂದು ಆರ್ಡರ್ ಮಾಡತೊಡಗಿದಳು. ಅಪ್ಪನಿಗೆ ಕೂಡ ಅಪ್ಪಣೆಮಾಡಿದಳು. ಅವಳ ಮಾತಿಗೆ ತಲೆಬಾಗಿ ಅಪ್ಪ ಅಫೀಸ್ ರೂಮಿಗೆ ಓಡಿ ಯಾವುದೋ ಸಣ್ಣ ಸೀಸೆ ತೆಗೆದುಕೊಂಡು ಬಂದರು. ಅಪ್ಪ ಇಲ್ಲಿಂದ ಅಲ್ಲಿಗೆ, ಅಲ್ಲಿಂದ ಇಲ್ಲಿಗೆ ಓಡಾಡುತ್ತಿದ್ದರು. ಈ ಪಿಸುಮಾತು, ಈ ಅವಸರ, ಈ ಅವಾಂತರ, ಈ ಕಾತರ, ಈ ಔಷಧಗಳು, ಈ ಬಿಸಿನೀರು— ಹೊಸಬನೊಬ್ಬನನ್ನು ಈ ಜಗತ್ತಿಗೆ ಬರಮಾಡಿಕೊಳ್ಳಲು ಮಾಡಿದ ಈ ಸನ್ನಾಹಗಳೊಂದೂ ಸ್ವಾಮಿನಾಥನಿಗೆ ಅರ್ಥವಾಗಲಿಲ್ಲ. ಯಾರು ಹಾದು ಹೋಗಲಿ ಅವರನ್ನೆಲ್ಲ ಅಜ್ಜಿ ಏನಾದರೂ ಒಂದು ಕೇಳುವಳು. ಒಬ್ಬರಾದರೂ ಉತ್ತರಕೊಡರು.

ಏನಾದರೆ ತನಗೇನು? ಅಜ್ಜೀ ಹಾಸಿಗೆಯ ಐದು ಜಮಖಾನಗಳೂ ಬೆಚ್ಚಗಿದ್ದವು; ಐದು ದಿಂಬುಗಳೂ ಮೆತ್ತಗಿದ್ದವು. ಅಜ್ಜಿ ಹತ್ತಿರದಲ್ಲೇ ಇದ್ದಳು. ಆ ಧೈರ್ಯಬೇರೆ. ಎಲ್ಲಕ್ಕಿಂತ ಹೆಚ್ಚಾಗಿ, ಕಣ್ಣು ಎಳೆದುಕೊಂಡು ಹೋಗುತ್ತಿತ್ತು. ಇನ್ನೇನು ಬೇಕು? ಸ್ವಾಮಿನಾಥನಿಗೆ ನಿದ್ರೆ ಹತ್ತಿತು.

೨

ಗಡ್ಡವನ್ನು ಬೋಳಿಸಿಕೊಳ್ಳದೆ ಬಿಳಿಯದಾಡಿ ಬೆಳೆಸಿಕೊಂಡು, ಬೆಳ್ಳಿ ಕಟ್ಟುಹಾಕಿದ ಕನ್ನಡಕವನ್ನು ಅರೆಮೂಗಿಗೇರಿಸಿ, ಅದರ ತುದಿಗೆ ಕಟ್ಟಿದ ದಾರವನ್ನು ಕಿವಿಯ ಸುತ್ತ ಸುತ್ತಿಕೊಂಡು ತಮಿಳು ಪಂಡಿತರು ವ್ಯಾಕರಣದ ನಿಗೂಢ ಸಮಸ್ಯೆಗಳನ್ನೆಲ್ಲ ಬಿಚ್ಚಿ ವಿವರಿಸುತ್ತಿದ್ದರು. ಕಲಿಯುವವರಿಗಿಂತ ಕಲಿಸುವವರಿಗೇ ಹೆಚ್ಚು ಉತ್ಸಾಹ! ಹುಡುಗರು ಅಲ್ಲಲ್ಲಿ ತಮ್ಮ ತಮ್ಮ ಉಪಸಮಿತಿಗಳನ್ನು ರಚಿಸಿಕೊಂಡು ಸಂಭಾಷಣೆ ನಡೆಸುತ್ತಿದ್ದರು. ಈ ಶಬ್ದ ಅಡಗಿಸುವುದಕ್ಕಾಗಿ ಪಂಡಿತರು ಎಂಟು-ಹತ್ತು ಸಲ ಅಂಗೈಯನ್ನು ಮೇಜಿನ ಮೇಲೆ ತಟ್ಟಿದರು. ಪ್ರಯೋಜನವಾಗಲಿಲ್ಲ. ಅದರಿಂದ ಆ

ಪ್ರಯತ್ನವನ್ನೇ ಬಿಟ್ಟು ತಮ್ಮಷ್ಟಕ್ಕೆ ತಾವೇ ಪಾಠಮಾಡಿಕೊಂಡು ಹೋದರು. ಅವರ ಸೊಲ್ಲು ಯಾರಿಗೂ ಕೇಳದ ಹಾಗಿತ್ತು.

ನೊದಲನೆಯ ಬೆಂಚಿನಲ್ಲಿ ಶಂಕರ ಮತ್ತು ಇನ್ನೂ ಕೆಲವರು ಬರ ಕೊಂಡದ್ದೂ ಬರಕೊಂಡದ್ದೇ.

ಸ್ವಾಮಿನಾಥನೂ ಬಟಾಣಿಯೂ ಕೊನೇಬೆಂಚಿನಲ್ಲಿ ಕೂತಿದ್ದರು.

“ಲೋ ಬಟಾಣಿ, ಇವತ್ತು ಬೆಳಿಗ್ಗೆ ನನಗೊಬ್ಬ ತಮ್ಮ ಹುಟ್ಟಿದ ಕಾಣೋ” ಎಂದ ಸ್ವಾಮಿನಾಥ.

ಬಟಾಣಿಯ ಕಿವಿ ನಿಮಿರಿತು. “ಹೇಗಿದ್ದಾನೋ?” ಎಂದ.

“ಹೇಗಿದ್ದಾನೆ! ಹೇಗೂ ಇಲ್ಲ. ತುಂಬ ವಿಚಿತ್ರವಾಗಿದ್ದಾನೆ. ಇಲ್ಲಿ ನೋಡು, ಹೀಗಿದ್ದಾನೆ” ಎಂದು ಹೇಳಿ ಕಣ್ಣು ಎರಡೂ ಮುಚ್ಚಿಕೊಂಡು, ತುಟಿಗಳನ್ನು ಅದುಮಿಕೊಂಡು ಕೈಯೆರಡನ್ನೂ ಮುಷ್ಟಿ ಕಟ್ಟಿ ಎದೆಗೆ ಅವಚಿ ಕೊಂಡು ನಾಲಗೆನ ಹೊರಗೆ ಕೊಂಚ ಚಾಚಿ ತಲೇನ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಾಲಿಸಿ ಮಗು ಹೇಗಿದೆ ಅನ್ನೋದನ್ನು ಅನುಕರಣ ಮಾಡಿ ತೋರಿಸಿದ. ಬಟಾಣಿ ಸಕ್ಕೆ ಹಿಡಿದುಕೊಂಡು ನಗೋದಕ್ಕೆ ಸುರು ಮಾಡಿದ. ಆ ಮಗೂಗೆ ಎರಡು ಕೈಯಿದೆ ಕಾಣೋ, ಪುಟ್ಟಗೆ ದುಂಡಗೆ ಮುದ್ದಾಗಿದೆ. ಆದರೆ ನೋಡು. ಅದರ ಮುಖ ನೋಡೋಕಾಗೊಲ್ಲ. ಕೆಂಪಗೆ, ಒಣಮೆಣಸಿನಕಾಯಿ ಇರೋಲ್ಲವೇ? ಹಾಗೇ ಇದೆ ಬಣ್ಣ” ಎಂದು ಸ್ವಾಮಿ ಹೇಳಿದ.

ಆಮೇಲೆ ಏಳೆಂಟು ನಿಮಿಷ ಮೇಷ್ಟರು ಹೇಳುತ್ತಿದ್ದ ಪಾಠ ಕಿವಿಗೊಟ್ಟು ಕೇಳಿದ್ದಾಯಿತು. ಬಟಾಣಿ ಮತ್ತೆ ಹೇಳಿದ:—“ಲೋ ಸ್ವಾಮಿ, ನಿನಗೆ ಗೊತ್ತಿಲ್ಲ ಕಾಣೋ, ಈ ಎಳೆಮಕ್ಕಳು ಜೋಟುದ್ದ ಇರಾರಲ್ಲ, ಎಷ್ಟುಬೇಗ ಬೆಳೆದುಬಿಡ್ತಾರೆ ಗೊತ್ತಾ? ನಿನ್ನ ತಮ್ಮನ ಭರಾನೆ ಇದ್ದ ಮಗು ಒಂದನ್ನು ನಾನೂ ನೋಡಿದ್ದೆ ಹೋದ ವರ್ಷ. ಆದರೆ ತಿರಗೀ ದಸರಾದಲ್ಲಿ ಅದನ್ನು ನೋಡ್ತೀನಿ, ಗುರ್ತೇ ಸಿಕ್ಕಲಿಲ್ಲ, ಹಾಗೆ ಬೆಳೆದುಬಿಟ್ಟಿತ್ತು.”

ಅಧ್ಯಾಯ ಎಂಟು

ಪರೀಕ್ಷೆಗೆ ಮುಂಚೆ

೧

ಏಪ್ರಿಲ್ ತಿಂಗಳು. ಪರೀಕ್ಷೆಗೆ ಎರಡೇ ಎರಡು ವಾರ ಇದೆ. ಅಪ್ಪ ಅದೇಕೆ ಹೀಗಾಡುತ್ತಿದ್ದಾರೆ ಎಂಬುದು ಸ್ವಾಮಿಗೆ ಅರ್ಥವಾಗದೆ ಹೋಯಿತು. ಅವರ ಕೋಪಕ್ಕೆನು ಲಂಗುಲಗಾಮೇ ಇಲ್ಲವೆ? ಯಾವಾಗಲೂ ದುನು ಗುಟ್ಟುತ್ತ ಇರೋದೇಕೆ? ಇದ್ದಕ್ಕಿದ್ದಂತೆ ತನಗೆ ಚಿತ್ರಹಿಂಸೆ ಕೊಡಬೇಕೆಂದು ಸಂಕಲ್ಪ ಮಾಡಿರೋಹಾಗಿದೆ. ತಾನೇನಾದರೂ ಅಜ್ಜಿಯ ಕೈಲಿ ಮಾತನಾಡುತ್ತಿದ್ದ ಅಂದರೆ ಅಪ್ಪ ತಕ್ಷಣ ಬಂದು ಹೇಳುವರು:—“ಮಗೂ, ಪರೀಕ್ಷೆ ಹತ್ತಿರ ಬಂತು. ನಿಮ್ಮಜ್ಜ ಇರಾಳೆ. ಪರೀಕ್ಷೆ ಇರುತ್ತೇ?” ಅಮ್ಮನ ಜೊತೆಲಿ ಕೂತಿದ್ದರೆ ಸರಿ, ತನ್ನ ರೂಮಿಗೆ ಅಟ್ಟುವರು. ತಾಲ್ಲೂಕು ಕಚೇರಿ ಗಂಟೆ ಒಂಬತ್ತು ಹೊಡೆದ ಮೇಲೇನಾದರೂ ತನ್ನ ಸೊಲ್ಲು ಕೇಳಿಸಿದರೆ ಸಾಕು. ತಮ್ಮ ಕೋಣೆಯಿಂದಲೇ ಕೂಗುವರು:—“ಲೋ ಸ್ವಾಮಿ, ಯಾಕೋ ಇನ್ನೂ ಮಲಗಿಕೊಂಡಿಲ್ಲ? ಬೆಳಗ್ಗೆ ಆವೇಳೆಗೇ ಎದ್ದು ಓದಿಕೋ ಬೇಡವೇನೋ?” ಸ್ವಾಮಿನಾಥನ ಜೀವನದಲ್ಲಿ ಇಂತಹ ತೊಂದರೆ ಹಿಂದೆಂದೂ ಬಂದಿರಲಿಲ್ಲ. ಒಂದು ದಿನ ಇವನಿಗೆ ಅಪ್ಪನ ನಡವಳಿಕೆಯನ್ನು ಕಂಡು ತುಂಬ ರೋಸಿಹೋಗಿ, “ಅಪ್ಪ, ನಿಮಗೆ ಪರೀಕ್ಷೆ ಅಂದರೆ ಯಾಕಪ್ಪಾ ಅಷ್ಟು ಭಯ?” ಎಂದು ಕೇಳಿಯೇ ಬಿಟ್ಟ.

“ನೀನು ಫೇಲಾಗಿ ಬಿಟ್ಟರೆ?”

“ಇಲ್ಲ, ನಾ ಫೇಲಾಗೋಲ್ಲ.”

“ಕಷ್ಟಪಟ್ಟು ಓದಿ ಚೆನ್ನಾಗಿ ಉತ್ತರ ಬರೆದರೆ ಫೇಲಾಗೊಲ್ಲ, ನಿಜ.ನೀನೊಬ್ಬ ಹಿಂದುಬಿದ್ದು ನಿನ್ನ ಕ್ಯಾಸನವರೆಲ್ಲ ಮುಂದಿನ ಕ್ಯಾಸಿಗೆ ಹೊರಟುಹೋಗಿಬಿಟ್ಟರೆ? ಪರೀಕ್ಷೆ ಮುಗಿದ ಮೇಲೆ ನಿನಗೆ ಇಷ್ಟ ಬಂದ ಹಾಗೆ ಮಾಡು; ಅದುವರೆಗೂ ಓದಿಕೋ.”

ಸ್ವಾಮಿನಾರ್ಥ ಆಲೋಚಿಸಿದ : ಬಟಾಣಿ, ಶಂಕರ, ಮಣಿ, ರಾಜಂ ಎಲ್ಲರೂ ತನ್ನನ್ನು ಬಿಟ್ಟು ಬಿಟ್ಟು ಸೆಕೆಂಡ್ 'ಎ' ಗೆ ಹೊರಟುಹೋದರೆ ? ಅಪ್ಪ ಹೇಳಿದ್ದೇ ಸರಿ. ಅಪ್ಪ ಇನ್ನೂ ಒಂದು ಮಾತು ಹೇಳಿದರು : “ ಅಷ್ಟೇ ಅಲ್ಲ ನೋಡು ; ಪ್ರೈಮರಿ ಸ್ಕೂಲಿನವರೆಲ್ಲ ನಿನ್ನ ಜೊತೆಗೆ ಬಂದುಬಿಟ್ಟರೆ ? ” ಸ್ವಾಮಿನಾರ್ಥ ಅರ್ಥಗಂಟಿ ಹೊತ್ತು ಕುಳಿತು ಭಿನ್ನ ರಾಶಿ ಲೆಕ್ಕಮಾಡಿದ.

೧

ಸ್ಕೂಲಿನಲ್ಲಿ ಪ್ರತಿಯೊಬ್ಬರನ್ನೂ ಪರೀಕ್ಷೆಯ ವೆಡಂಭೂತ ಹಿಡಿದು ಕೊಂಡು ಬಿಟ್ಟಿತ್ತು. ಶಂಕರನ ಮುಖದ ಮೇಲೆ ನಗು ಸುಳಿದಿದ್ದನ್ನು ನೋಡಿ ಎಷ್ಟೋ ವಾರಗಳಾಗಿ ಹೋಗಿತ್ತು. ಸೋಮು ತಾನಾಯಿತು ತನ್ನ ಕೆಲಸ ವಾಯಿತು ಎಂದು ಇದ್ದು ಬಿಟ್ಟ. ಬಟಾಣಿಗೆ ಮುಂಚಿನ ಹಾಗೆ ಹಾಸ್ಯ ಅರ್ಥವೇ ಆಗುತ್ತಿರಲಿಲ್ಲ. ತಾನಂತೂ ಕುಚೋದ್ಯಮಾಡುವುದನ್ನೇ ಬಿಟ್ಟು ಬಿಟ್ಟಿದ್ದ. ಇನ್ನು ರಾಜಂ. ಮೊದಲನೆಯ ಬೆಲ್ ಹೊಡೆಯುವ ವೇಳೆಗೆ ಸರಿಯಾಗಿ ಬಂದು, ಮೇಷ್ಟರು ಏನೇನು ಹೇಳಾರೋ ಎಲ್ಲಾ ಬರಕೊಂಡು, ಕೊನೇ ಬೆಲ್ ಹೊಡೆದ ತಕ್ಷಣ ಹೊರಟುಹೋಗುತ್ತಿದ್ದ. ಹತ್ತು ಮಾತಾಡಿದರೆ ಹೆಚ್ಚು. ಮಣಿಯ ಮುಖದ ಮೇಲೂ ಚಿಂತೆ ಮೂಡಿತ್ತು. ಅವನು ಕೂಡ ಓದುವುದಕ್ಕೆ ಪ್ರಾರಂಭಿಸಿ ಬಿಟ್ಟಿದ್ದ. ಅರ್ಥಆಗದೆಹೋದುದನ್ನೆಲ್ಲ ಗುರುತು ಮಾಡಿಕೊಂಡು, ಸಮಯ ಸಿಕ್ಕಿದಾಗಲೆಲ್ಲ ಶಂಕರನನ್ನು ಒಂದು ಪಕ್ಕಕ್ಕೆ ಕರೆದುಕೊಂಡು ಹೋಗಿ ಹೇಳಿಸಿಕೊಳ್ಳುತ್ತಿದ್ದ. ಅಲ್ಲದೆ ಯಾವಾಗಲೂ ಶಾಲೆಯ ಗುಮಾಸ್ತೆ ಹಿಂದೆಯೇ ಅಲೆಯುತ್ತಿದ್ದ. ಗುಮಾಸ್ತೆ ಸರ್ವಜ್ಞ, ಎಲ್ಲಾ ಕ್ಯಾಸಿನ ಎಲ್ಲಾ ಪ್ರಶ್ನೆಪತ್ರಿಕೆಗಳೂ ಅವನಿಗೆ ಗೊತ್ತು ಎಂಬುದಾಗಿ ಹುಡುಗರ ನಂಬಿಕೆ.

ಒಂದು ದಿನ ಮಣಿ ಗುಮಾಸ್ತೆಯ ಮನೆಗೆ ಹೋಗಿ ಅವರ ಮುಂದೆ ಒಂದು ಸಣ್ಣ ಗಂಟನ್ನಿರಿಸಿದ. ಅದರ ತುಂಬ ಮೊಗರು ಬದನೇಕಾಯಿ. ಗುಮಾಸ್ತೆಗೆ ತುಂಬ ಸಂತೋಷವಾಯಿತು. ಮಣಿಯನ್ನು ಒಳಗೆ ಕರೆದು ಕೊಂಡುಹೋಗಿ ಒಂದು ಸ್ಕೂಲನ್ನು ತೋರಿಸಿ, “ ಕೂತುಕೋಣ್ಣಾ ” ಎಂದ. ಗುಮಾಸ್ತೆ ಇಷ್ಟೊಂದು ಸಲಿಗೆಯಿಂದ ಇರೋದನ್ನು ನೋಡಿ, ಏನು

ಬೇಕಾದರೂ ಗಿಟ್ಟಿಸಬಹುದು ಈಗ ಎಂದುಕೊಂಡ ಮಣಿ. ಗುಮಾಸ್ತೆಯ ಮನೆಯ ಬಡಕಲು ಬೆಕ್ಕು ಅಲ್ಲೇ ಓಡಾಡುತ್ತಿತ್ತು. ಅದರ ವಿಷಯವಾಗಿ ಏನೇನೋ ಗೊಣಗುಟ್ಟಿದ ಗುಮಾಸ್ತೆ. ಅವನೇನು ಹೇಳಿದನೋ ಒಂದೂ ಮಣಿಯ ತಲೆಗೆ ಹತ್ತಲಿಲ್ಲ. ಪ್ರಶ್ನೆ ಪತ್ರಿಕೆಗಳ ಮಾತು ಹೇಗೆ ಎತ್ತೋಣ ವೆಂಬುದೊಂದೇ ಅವನ ಚಿಂತೆ. ಈ ಮಧ್ಯೆ ಗುಮಾಸ್ತೆ ಬೆಕ್ಕಿನ ವಿಷಯ ಬಿಟ್ಟು ಗುಂಗಾಣಿಗಳ ವಿಷಯ ಎತ್ತಿದ್ದ. ಯಾವುದಾದರೇನು? ಮಣಿಗೆ ಎರಡೂ ಒಂದೇ. ಆ ಗುಮಾಸ್ತೆ ಮಾತು ನಿಲ್ಲಿಸಿದರೆ ಸಾಕು, ತಾನು ಆರಂಭಿಸಬಹುದು ಎಂದು ಇವನು ಕಾಯುತ್ತಿದ್ದ. “ಏನೇ ಆಗಲಿ, ಗುಂಗಾಣಿಗಳನ್ನು ಹತ್ತಿರ ಸೇರಿಸಬಾರದು. ಕಣ್ಣುನೋವು ಬರೋದಿಲ್ಲ ಅದರಿಂದಲೇ. ಕಣ್ಣೋವು ಬಂದಾಗ ಇನ್ನೇನೂ ಮಾಡಬೇಕಾಗಿಲ್ಲ. ಒಂದು ಹಸಿ ಈರುಳ್ಳಿನ.....”

ಓಹೋ ಇವನು ನಿಲ್ಲಿಸುವುದೇ ಇಲ್ಲ ಎಂಬುದು ಮಣಿಗೆ ತಿಳಿಯಿತು. ಅದರಿಂದ ತಾನೇ ಮಾತೆತ್ತಬೇಕಾಯಿತು. “ಸಾರ್, ಪರೀಕ್ಷೆಗೆ ಇನ್ನೊಂದೇ ವಾರ ಇದೆ ಸಾರ್.....”

ಗುಮಾಸ್ತೆಗೆ ಸುಳಿವು ಗೊತ್ತಾಗಲಿಲ್ಲ. ತಕ್ಷಣವೇ “ಹೌದು, ಹೌದು, ಒಂದೇ ವಾರ ಇನ್ನು.....ಈರುಳ್ಳಿ ತೊಗೋತೀಯಲ್ಲ, ದೊಡ್ಡದನ್ನು ಆರಿಸಿಕೋಬೇಕು; ತುಂಬ ರಸ ಇರಬೇಕು. ಸಣ್ಣದು ತೊಗೊಂಡರೆ ಉಪಯೋಗ ಇಲ್ಲ.....”

ಆ ರಸ ಇರೋ ಈರುಳ್ಳಿನ ಅದರ ಗತಿಗೇ ಬಿಟ್ಟುಬಿಟ್ಟು, ಮಣಿ ತಿರುಗಿ ಹೇಳಿದ:—“ಸಾರ್, ಪರೀಕ್ಷೆ ಎಂದರೆ ನನಗೆ ತುಂಬ ಯೋಚನೆ ಆಗಿಬಿಟ್ಟಿದೆ ಸಾರ್” ಎಷ್ಟು ದೈನ್ಯ ಪ್ರಕಟಿಸಲು, ಸಾಧ್ಯವೋ ಅಷ್ಟನ್ನೂ ಮುಖಚರ್ಯೆಯಿಂದಲೇ ಸೂಚಿಸಿದ.

“ಬಹಳ ಸಂತೋಷ. ಚೆನ್ನಾಗಿ ಓದು, ಖಂಡಿತ ಪ್ಯಾಸ್ ಆಗ್ತೀಯ. ಎಂದು ನಮ್ಮ ಬೃಹಸ್ಪತಿ ಅಪ್ಪಣೆಕೊಡಿಸಿದ.

“ನೋಡಿ ಸಾರ್ ; ನನಗೆ ಎಷ್ಟು ಚಿಂತೆ ಅಂತೀರಿ ಸಾರ್ ? ರಾತ್ರೀ ಎಲ್ಲಾ ನಿದ್ರೆನೆ ಹತ್ತೊಲ್ಲ ಸಾರ್. ಈ ಪರೀಕ್ಷೆ ವಿಷಯ ಯೋಚಿಸಿ ಯೋಚಿಸಿ.....ನನಗೇನಾದರೂ ಮುಖ್ಯವಾದ್ದನ್ನು ನೀವು ಹೇಳಿ

ಕೊಟ್ಟರೆ ಇನ್ನೇನೂ ಇಲ್ಲಾ ಸಾರ್, ಓದೋದು ಎಷ್ಟೊಂದಿದೆ, ಮುಖ್ಯ ಅಲ್ಲದೆ ಇರೋದನ್ನೆಲ್ಲ ಈಗ ಓದ್ತಾ ಹೋದರೆ ಆಗತ್ಯೇ ಸಾರ್ ?” ಈ ರೀತಿ ಮಾತಾಡುತ್ತಾಹೋದ ಮಣಿ. ಯಾವದಕ್ಕೆ ಏಟು ಹಾಕ್ತಾ ಇದಾನೆ ಇವನು ಎನ್ನುವುದು ಗುಮಾಸ್ತೆಗೆ ಗೊತ್ತಾಯಿತು. “ ನಿಮಗೆ ಮಾಡಿರೋ ಪಾಠಾನೆಲ್ಲ ಓದಿಕೋಪ್ಪ, ಪಾಸಾಗ್ತೀಯ ” ಎಂದ. ಯುಕ್ತಿಯಿಂದ ಗೆಲ್ಲುವುದು ತನ್ನಿಂದ ಸಾಧ್ಯವಿಲ್ಲವೆಂದು ಮಣಿ ಅರಿತುಕೊಂಡು, ಬಾಯಿಬಿಟ್ಟು ಕೇಳಿಯೇ ಬಿಟ್ಟ: “ ಸಾರ್, ನಮ್ಮ ಪರೀಕ್ಷೆಗೆ ಯಾವ ಯಾವ ಪ್ರಶ್ನೆ ಬರುತ್ತೆ, ದಯವಿಟ್ಟು ಹೇಳಿಸಾರ್.”

ತನಗೆ ಯಾವ ಪ್ರಶ್ನೆಯೂ ಗೊತ್ತಿಲ್ಲ ಎಂದುಬಿಟ್ಟು ಗುಮಾಸ್ತೆ. ತಮಗೇ ಗೊತ್ತಿಲ್ಲದೆ ಹೋದರೆ ಇನ್ನು ಯಾರಿಗೆ ಗೊತ್ತು ಸಾರ್ ಎಂದು ಮಣಿ ಸ್ವಲ್ಪ ಗಿಲೀಟ್ ಹೊಡೆದ. ಇದೇ ರೀತಿಯ ಹೊಗಳಿಕೆ ಮುಂದು ವರಿದಂತೆ ಗುಮಾಸ್ತೆ ಇನ್ನೊಂದಷ್ಟು ಗುಟ್ಟು ಬಿಟ್ಟುಕೊಟ್ಟ. ಮೊದಲ ನೆಯ ತರಗತಿಯ ಪಠ್ಯಪುಸ್ತಕಗಳು ಯಾವುದು ಏನು ಅನ್ನುವುದೇ ತಿಳಿಯದೆ ಹೋದರೂ, “ ಭೂಗೋಳವನ್ನು ಹುಷಾರಾಗಿ ನೋಡಿಕೋ. ಮ್ಯಾಪ್ ಬರೆಯೋದನ್ನು ಅಭ್ಯಾಸ ಮಾಡಿಕೋಬೇಕಾದೀತು. ಲೆಕ್ಕದಲ್ಲಿ, ನಿತ್ಯಾ ಐದೈದು ಲೆಕ್ಕ ಮಾಡ್ತಾಹೋಗು, ಪರೀಕ್ಷೆಗೆ ಸುಲಭವಾಗುತ್ತೆ. ನೀರು ಕುಡಿದ ಹಾಗೆ ಮಾಡಿಬಿಡಬಹುದು ಲೆಕ್ಕಾನ.” ಎಂದು ಬುದ್ಧಿವಾದ ಹೇಳುವಷ್ಟು ಮಟ್ಟಿಗೆ ಧೈರ್ಯಮಾಡಿದರು.

“ ಇಂಗ್ಲಿಷ್ ಹೇಗೆ ಸಾರ್ ? ”

“ ಓ, ಅದರ ಚಿಂತೆ ಬಿಡು. ಎಲ್ಲಾ ಪಾಠ ಓದಿದ್ದೀಯತಾನೇ ? ”

ಅರ್ಥಂಬರ್ಥ ಮನಸ್ಸಿನಿಂದ ಮಣಿ “ ಹೂ ” ಎಂದ.

“ ಸರಿ ಹಾಗಾದರೆ ಮುಖ್ಯವಾದ ಪಾಠವನ್ನು ಇನ್ನೊಂದು ಸಲ ಓದಿಕೋ. ಟೈಮಿದ್ದರೆ ಮತ್ತೂ ಒಂದುಸಲ ಓದಿಕೋ ಸಾಕು ಸಾಕು.”

ಈ ಉತ್ತರಗಳಿಂದ ಮಣಿಗೆ ತೃಪ್ತಿಯಾಯಿತು. ಬದನೇಕಾಯಿ ಗೆಂದು ತಾನು ಖರ್ಚುಮಾಡಿದ ನಾಲ್ಕಾಣೆ ಕೊಂಚವೂ ದಂಡವಾಗಲಿಲ್ಲವಲ್ಲ ಸದ್ಯ ಎಂದು ಹಿಗ್ಗಿಹೋದ ಮಣಿ ಮನೆಗೆ ಹಿಂದಿರುಗುವಾಗ.

೩

ತನ್ನ ತರಗತಿಯ ಹುಡುಗರಿಂದರೆ ಮಣಿಗೆ ಬಹಳ ಕನಿಕರ. ತನ್ನ ಗೇನೋ ಗುಮಾಸ್ತೆ ಮುಖ್ಯವಾದ್ದೆಲ್ಲ ಹೇಳಿಬಿಟ್ಟದ್ದಾನೆ. ಅವರಿಗೆ? ಪಾಪ! ಅವರ ಹೊರೆಯನ್ನು ಇಳಿಸುವವರು ಯಾರು?.... ಸ್ವಾಮಿನಾಥನೊಬ್ಬನಿ ಗಾದರೂ ಈ ಗುಟ್ಟನ್ನು ಹೇಳಬೇಕು ಎಂದು ಮಣಿಗೆ ಇಚ್ಛೆಯಾಯಿತು.

ಶಾಲೆ ಮುಗಿಸಿಕೊಂಡು ಇಬ್ಬರೂ ಮಣಿಗೆ ಹೋಗುತ್ತಿದ್ದರು. ವಿನಾಯಕ ನೊದಲಿಯಾರ್ ಬೀದಿಯೂ ತೋಪಿನ ರಸ್ತೆಯೂ ಕವಲೊಡೆ ಯುವ ಜಾಗದಲ್ಲಿ ಕೊಂಚ ಹೊತ್ತು ನಿಂತುಕೊಂಡರು. ಮಣಿಗೆ ಕೇಳಿದ: “ಲೋ ಸಣ್ಣಾ, ಪರೀಕ್ಷೆಗೆ ಏನು ಬರುತ್ತೆ ಅಂತ ನಿನಗೇನಾದರೂ ಗೊತ್ತೇನೋ?”

“ನಮಗಿಟ್ಟರೋ ಪುಸ್ತಕಗಳಲ್ಲಿರೋದೇ ಬರುತ್ತೆ ಕಾಣೋ”

ಮಣಿಗೆ ಈ ಹಾಸ್ಯ ಬೇಕಾಗಿರಲಿಲ್ಲ. “ಇಲ್ಲಿ ಕೇಳು ಜೋಪಾನವಾಗಿ. ನಿನ್ನೆ ರಾತ್ರಿ ಏಳುಗಂಟೆಯಿಂದ ಹತ್ತು ಗಂಟೆವರೆಗೆ ನಾನು ಏನು ಮಾಡಿದೆ ಗೊತ್ತೇ?”

“ಕಳ್ಳೇಕಾಯಿ ಮುಕ್ತಿದ್ಯಾ?”

“ಅಯೋಗ್ಯ. ನಿನ್ನ ಲೇವಡಿ ಸಾಕೋ, ಇಂಡಿಯಾದ್ದು ಎರಡು ಮ್ಯಾಪು, ಆಫ್ರಿಕಾದ್ದು ಎರಡು, ಯೂರೋಪು ಮ್ಯಾಪು ಒಂದು ಬರೆದೆ.”

“ಅಲ್ಲಾ ಸಿನಲ್ಲಿರೋ ಮ್ಯಾಪೆಲ್ಲ ಬರ್ದೇ ಅನ್ನು”

ಮಣಿಗೆ ಇದು ಹಿಡಿಸಲಿಲ್ಲ. “ಇರಬಹುದು, ಆದರೆ ನಾನು ಇದನ್ನು ಹುಡುಗಾಟಕ್ಕೆ ಮಾಡ್ತಾ ಇಲ್ಲ, ಗೊತ್ತಾಯ್ತೋ? ನನಗೂ ಒಂದೆರಡು ಪ್ರಶ್ನೆ ಗೊತ್ತಿರಬಹುದು. ಆದರೆ ಯಾರಿಗೂ ಹೇಳಬೇಡ ಇದನ್ನು. ಆ ಮೇಲೆ ನನ್ನ ತಲೆ ಹೋಗುತ್ತಿ.” ಇದನ್ನು ಹೇಳುವಾಗ ಮಣಿಯ ಮುಖದ ಗಾಂಭೀರ್ಯ ನೋಡಿ ಸ್ವಾಮಿಯೂ ಒಂದು ನೀತಿ ಕಲಿತುಕೊಂಡ.

೪

ಮಣಿಗೆ ಬಂದ. ಏಕೋ ತುಂಬ ಬೇಜಾರಾಗುತ್ತಿತ್ತು. ಅಮ್ಮ ಮನೇಲಿರಲಿಲ್ಲ. ಅಜ್ಜಿಗೆ ಕೂಡ ಮಾತಾಡೋ ಮನಸ್ಸಿರಲಿಲ್ಲ. ಅವತ್ತು

ತಮ್ಮ ಸ್ಕೂಲಲ್ಲಿ ನಡೆದ ಮುಖ್ಯ ಘಟನೆಗಳನ್ನು ಅಜ್ಜಿಗೆ ವಿವರಿಸಿದ: “ಅಜ್ಜಿ ಈವತ್ತು ಸ್ಕೂಲಲ್ಲಿ ಎಂಥಾ ಗಲಾಟೆ ನಡೀತೂ ಅಂತೀಯ. ‘ಸಿ’ ಸೆಕ್ಷನ್ ಹುಡುಗ ಒಬ್ಬ ಚಾಕೂ ತೋಗೊಂಡು ಇನ್ನೊಬ್ಬ ಹುಡುಗನ ತೋಳಿಗೆ ತಿವಿದುಬಿಟ್ಟ.”

ಅಜ್ಜಿ ತೂಕಡಿಸುತ್ತ “ಯಾತಕ್ಕೆ?” ಎಂದಳು.

“ಅವರಿಬ್ಬರೂ ಎರಡು ತಿಂಗಳಿಂದ ಎನ್ಟ್ರಿಗಳು ಅಜ್ಜೀ.” ಅಜ್ಜಿ ಮನಸ್ಸಿನ ಮೇಲೆ ಇದು ಯಾವ ಪರಿಣಾಮವನ್ನೂ ಉಂಟುಮಾಡದೆ ಹೋಯಿತು. ಆದ್ದರಿಂದ ಶಾಲೆಯ ಇನ್ನೊಂದು ಭಾರಿ ಸಮಾಚಾರ ಹೇಳಿದ: “ನಮ್ಮ ಹೆಡ್ ಮೇಷ್ಟರು ಹೊಸಿಲನ್ನ ಬಲವಾಗಿ ಎಡವಿ ಬಿಟ್ಟರು ಅಜ್ಜಿ. ಹೆಬ್ಬೆಟ್ಟಿಂದ ಒಂದು ರಕ್ತ ಸುರೀತೂ ಸುರೀತೂ....ಪಾಪ, ಈವತ್ತೆಲ್ಲ ಹೆಡ್ ಮೇಷ್ಟರು ಕುಂಟೊಂಡೇ ಓಡಾಡ್ತಿದ್ದರು. ಥರ್ಡ್ ಇಯರ್ ತೋಗೋಬೇಕಾಗಿತ್ತು. ಅದು ಕೂಡ ತೋಗೊಳ್ಳಿಲ್ಲ. ರಜಾ ಕೊಟ್ಟುಬಿಟ್ಟರು. ಆ ಹುಡುಗರ ಅದೃಷ್ಟವೇ ಅದೃಷ್ಟ.”

“ಹಾಗೇನು?” ಎಂದಳು ಅಜ್ಜಿ, ಅರನಿದ್ರೆಯಲ್ಲಿ.

ಧೂತ್, ಈ ಅಜ್ಜಿಗಿಲ್ಲೋ ನಿರ್ದೇಶೋಂಪು ಹತ್ತಿದೆ, ಅವಳ ಕೈಯಲ್ಲಿ ಏಗೋವರು ಯಾರು ಎಂದು ಸ್ವಾಮಿ ಹೊರಟುಹೋದ.

ಆಮೇಲೆ ಮಗು ಮಲಗಿದ್ದ ತೊಟ್ಟೆಲು ಹತ್ತಿರ ಹೋದ. ಮೊದ ಮೊದಲು ತಮ್ಮನ ಮೇಲೆ ಇವನಿಗೆ ಇಷ್ಟ ಇರಲಿಲ್ಲ. ಶುದ್ಧ ಮೊದ್ದು ಎಂದು ಅವನ ಕಡಿ ಕೂಡ ತಿರುಗಿ ನೋಡುತ್ತಿರಲಿಲ್ಲ. ಆದರೆ ಬರ್ರಾ ಬರ್ರಾ ಅವನ ಚಟುವಟಿಕೆ ಕಂಡು ಆ ಮಗೂ ಮೇಲೆ ತುಂಬ ಪ್ರೀತಿ ಹುಟ್ಟಿತು. ಮಗೂಗೆ ಈಗ ಆರು ತಿಂಗಳು. ಬಹಳ ಮುದ್ದಾಗಿದ್ದ. ಯಾರಾ ದರೂ ಈ ಕಡಿ ಆ ಕಡಿ ಹೋದರೆ ಅವರನ್ನು ಕಂಡು ಕಿರ್ರಂತ ಕೂಗೋದು; ಮುಷ್ಟೀನ ಮೂತೀಲಿ ತುರುಕಿಕೊಂಡು ಮೊಣಕೈವರೆಗೂ ಜೊಲ್ಲು ಮೆತ್ತಿ ಕೊಳ್ಳುವುದು, ಬಲವಾಗಿ ಗಾಳಿನ ಒಡೆಯೋದು, ಕೆಂಪು ಒಸಡನ್ನು ತೋರಿಸ್ತಾ ಕಿಲಿಕಿಲಿ ಅಂತ ನಗೋದು—ಇದಿಷ್ಟು ಅವನಿಗೆ ಬರುತ್ತಿದ್ದ ವಿದ್ಯೆ. ಸ್ವಾಮಿನಾಥನಿಗೆ ಅವನನ್ನು ಕಂಡರೆ ಪ್ರಾಣ. ತೊಟ್ಟೆಲಿನ ಅಂಚಿನಲ್ಲಿ ಕುಳಿತುಕೊಂಡು ಮಗುವಿನ ಕೈಯಲ್ಲಿ “ಸ್ವಾಮಿನಾಥ್” ಎನ್ನಿ ಸಬೇಕು

ಎಂದು ಯಾವಾಗಲೂ ಯಶ್ಚಿಸುತ್ತಿದ್ದ. ಮಗು “ ಗು ಗು ಗು ಗು ಗೂ ” ಅಂತ ಕೂಗಿದರೆ ಸರಿ, ಚಪ್ಪಾಳೆ ಹೊಡೆದುಕೊಂಡು “ ಓ! ಮಗೂ ಸ್ವಾಮಿನಾರ್ಥ ಅಂದುಬಿಟ್ಟು ” ಎಂದು ಸಂತೋಷದಿಂದ ಕೂಗಿಕೊಂಡು ಬಿಡುತ್ತಿದ್ದ.

ಈಗ ಬಂದವನೇ ತೊಟ್ಟಿಲಲ್ಲಿ ಬಗ್ಗಿ ನೋಡ್ತಾನೆ, ಮಗು ನಿದ್ದೆ ಮಾಡುತ್ತಿದೆ! ಅವನಿಗೆ ತುಂಬ ಆಶಾಭಂಗವಾಗಿ ಹೋಯಿತು. ಅವನ ನ್ನೈಬ್ಬಿಸೋದಕ್ಕೆ ಎಂದು ಮೂರು ನಾಲ್ಕು ಸಲ ಕೆಮ್ಮಿ ಗಂಟಲು ಸರಿ ಮಾಡಿಕೊಂಡ. ಆದರೆ ಮಗು ಏಳಲಿಲ್ಲ. ಒಂದು ನಿಮಿಷ ಕಾದು, ಸದ್ದು ಮಾಡದೆ ಮೆಟ್ಟಿಂಗಾಲಿಟ್ಟುಕೊಂಡು ಹೊರಟುಹೋದ. “ ಸದ್ಯ ಎಬ್ಬಿಸದೆ ಇದ್ದುದೇ ವಾಸಿಯಾಯಿತು. ಎದ್ದಮೇಲೆ ಅರ್ಧಗಂಟಿ ಮನೇನೆಲ್ಲ ತನ್ನ ಅಳುವಿನಲ್ಲೇ ಮುಳಗಿಸಿಬಿಡ್ತಾನಪ್ಪ ” ಎಂದು ತನಗೆ ತಾನೇ ಸಮಾಧಾನ ಹೇಳಿಕೊಂಡ.

ಸಾಯಂಕಾಲದ ಹೊತ್ತು ಮನೇಲಿರೋದು ತುಂಬ ಫಜೀತಿ ಕೆಲಸ. ಸರಯೂ ನದಿ ಮರಳು, ಮಣಿ ಜೊತೆ ಇದಕ್ಕಾಗಿ ಹಂಬಲಿಸಿದ ಸ್ವಾಮಿ. ಆದರೆ ಪರೀಕ್ಷೆ ಮುಗಿಯೋವರೆಗೂ ಮನೆ ಬಿಟ್ಟು ಕದಲಕೂಡದು ಎಂದು ಅಪ್ಪ ಸುಗ್ರೀವಾಜ್ಞೆ ಮಾಡಿಬಿಟ್ಟಿದ್ದರು. ಅಪ್ಪನಿಗೆ ಬದಲು ಹೇಳಬೇಕು ಎಂದು ಆಗಾಗ ಅವನಿಗೆ ಅನ್ನಿಸುವುದು. ಆದರೆ ಹಾಗೆ ಮಾಡಬೇಕು ಎನ್ನುವಾಗೆಲ್ಲ ಗಂಟಲು ಉಡುಗಿಹೋಗುತ್ತಿತ್ತು. ಇಷ್ಟಕ್ಕೂ ಇನ್ನೊಂದು ವಾರ ತಾನೇ ಇದನ್ನೆಲ್ಲ ಅನುಭವಿಸಬೇಕಾದ್ದು?.... ಈ ಒಂದು ಭರವಸೆಯಿಂದ ಅವನಿಗೆ ತ್ರಾಣಕೂಡಿಕೊಂಡಿತು.

ಮೇಜಿನ ಮುಂದೆ ಕೂತು ಅಟ್ಲಾಸ್ ತೆಗೆದು, ಯೂರೋಪಿನ ರಾಜಕೀಯ ಭೂಪಟವನ್ನೇ ವೀಕ್ಷಿಸಿದ ಹತ್ತು ನಿಮಿಷ. ಇಷ್ಟು ಡೊಂಕು ಬಂಕಾಗಿರುವ ದೇಶದಲ್ಲಿ ಜನ ಹೇಗೆ ಜೀವಿಸುತ್ತಿರುವರು ಎಂಬುದೇ ಅವನಿಗೆ ದೊಡ್ಡ ಸಮಸ್ಯೆಯಾಗಿ ಹೋಯಿತು. ಭೂಶಿರ, ಭೂಕಂಠ ಮುಂತಾದ ಇಕ್ಕಟ್ಟಾದ ಸ್ಥಳಗಳಲ್ಲಿರುವ ಜನ ಯಾವ ಆಕಾರದಲ್ಲಿರಬಹುದು ಎಂದು ಬಹಳ ಹೊತ್ತು ಯೋಚಿಸಿದ. ಅಷ್ಟು ಇಕ್ಕಟ್ಟಾದ ದೇಶ ಅವರ ಕತ್ತನ್ನೇ ಕಿವಿಚಿಬಿಡೋದಿಲ್ಲವೆ? ಅವನನ್ನು ಯಾವಾಗಲೂ ಸೀಡಿಸುತ್ತಿದ್ದ ಇನ್ನೊಂದು

ಪ್ರಶ್ನೆ ಈಗಲೂ ಪೀಡಿಸತೊಡಗಿತು. ಮ್ಯಾಪ್ ಮಾಡೋರು ದೇಶ ಹೀಗೇ ಇದೆ ಅಂತ ಯಾವ ರೀತಿ ಕಂಡುಹಿಡೀತಾರೆ? ಯೂರೋಪು ಖಂಡ ಒಂಟೇ ತಲೆಯ ಹಾಗೇ ಇದೆ ಅಂತ ಹೇಗೆ ಗೊತ್ತಾಯಿತು ಅವರಿಗೆ? ಬಹುಶಃ ಎತ್ತರವಾದ ಗೋಪುರಗಳ ಮೇಲೆ ನಿಂತುಕೊಂಡು ಕೆಳಗೆ ಕಾಣಿಸೋದ ನ್ನೆಲ್ಲ ಕಾಪಿ ಮಾಡ್ಕೊಡತಾರೇ ಅಂತ ಕಾಣುತ್ತೆ. ಟೌನ್ ಹಾಲಿನ ತುದಿಲಿ ನಿಂತುಕೊಂಡರೆ ಮ್ಯಾಪಿನಲ್ಲಿರೋ ರೀತಿನೇ ಇಂಡಿಯಾವೆಲ್ಲ ತನಗೂ ಕಾಣುತ್ತೇ? ತಾನೆಂದೂ ಅಲ್ಲಿ ಹತ್ತಿಹೋಗೇ ಇರಲಿಲ್ಲ. ಹೋಗೋದಕ್ಕೂ ಇಷ್ಟಪಟ್ಟಿರಲಿಲ್ಲ. ಟೌನ್ ಹಾಲ್ ಮಹಡಿ ಮೇಲೊಂದು ಹಿಂಸಾಗೃಹ ಇದೆ; ಪಠಾಣರು ಹುಡುಗರನ್ನೆಲ್ಲ ಕದ್ದುಕೊಂಡು ಹೋಗಿ ಅದರೊಳಗೆ ಕೂಡಿ ಹಾಕ್ತಾರೆ ಅಂತ ದರ್ಜಿರಂಗ ಹೇಳಿದ್ದ. ತಾನೇನೋ ಅದನ್ನ ನಂಬಿರಲಿಲ್ಲ. ಆದರೂನೂ ಅಲ್ಲಿಗೇಕೆ ಹೋಗಬೇಕಪ್ಪ?

ಫುತ್, ಭೂಪಟ ನೋಡೋದು ಬಿಟ್ಟು ಈ ಯೋಚನೆಯೆಲ್ಲ ಏಕೆ ಎಂದು ಮೈಕೊಡವಿಕೊಂಡು ಸಮಾಧಿಯಿಂದ ಎದ್ದವನಂತೆ ಭೂಪಟವನ್ನು ನೋಡಿಕೊಂಡು ತಾನೇ ಒಂದು ಮ್ಯಾಪ್ ಬರೆದ. ಬರೆದಾದ ಮೇಲೆ ಮೂಲವನ್ನೂ ಪ್ರತಿಯನ್ನೂ ಹೋಲಿಸಿ ನೋಡಿದ. ಒಂಟೇ ತಲೆಯನ್ನೂ ಗೂಳಿ ತಲೆಯನ್ನೂ ಬೆರಸಿಬಿಟ್ಟಹಾಗಿತ್ತು ತಾನು ಬರೆದಿದ್ದ ಮ್ಯಾಪು. ಆದರೂ, ಎಷ್ಟುಚೆನ್ನಾಗಿ ಬಂದಿದೇ ಅಂತ ತನ್ನ ಬೆನ್ನು ತಾನೇ ತಟ್ಟಿಕೊಂಡ.

ಈ ವೇಳೆಗೆ ಏಳು ಗಂಟೆ ಹೊಡೆಯಿತು. ಅಪ್ಪ ಮನೆಗೆ ಬಂದರು. ಮಗ ಓದುತ್ತಾ ಇರೋದನ್ನ ನೋಡಿ ಅವರಿಗೆ ಬಹಳ ಸಂತೋಷವಾಯಿತು. ಭೂಪಟವನ್ನು ನೋಡಿ ಭಲೆ ಎಂದರು. ತಾನು ಪಟ್ಟ ಶ್ರಮವೆಲ್ಲ ಸಾರ್ಥಕ ವಾಯಿತು ಎನಿಸಿತು ಸ್ವಾಮಿಗೆ. ಅಟ್ಟಾಸಿನ ಏಳೆಂಟು ಪುಟ ಮಗುಚಿ ಆಫೀಕಾ ಖಂಡದ ನಕ್ಷೆಯನ್ನು ತೆರೆದಿಟ್ಟುಕೊಂಡ.

೫

ಪರೀಕ್ಷೆ ಎರಡು ದಿನವಿದೆ ಎನ್ನುವಾಗ ಸ್ವಾಮಿ ಕೂತುಕೊಂಡು ತನಗೆ ಏನೇನು ಸಾಮಾನು ಬೇಕೋ ಅದರ ಪಟ್ಟಿಹಾಕಿದ ಒಂದು ಕಾಗದದ ಚೂರಿನ ಮೇಲೆ.

ರೂಲುಹಾಕದ ಬಿಳಿಕಾಗದ	20 ಹಾಳೆ
ನಿಬ್ಬುಗಳು	6
ಇಂಕು	2 ಬಾಟ್ಟಿ
ಕ್ಲಿಪ್ಪುಗಳು	
ಗುಂಡುಸೂಜಿಗಳು	

ವೆನ್ನಿಲ್ ತುದಿಯನ್ನು ಒಂದು ಸಲ ಕಚ್ಚಿ, ಪಟ್ಟಿಯನ್ನು ಮೊದಲಿಂದ ಕೊನೆಯವರೆಗೆ ಇನ್ನೊಮ್ಮೆ ಓದಿದ. ಬಹಳ ವ್ಯಸನವಾಯಿತು ಅವನಿಗೆ. ಏನು! ತನಗೆ ಬೇಕಾದುದೆಲ್ಲ ಇಷ್ಟೇನೆ? ಪಟ್ಟಿ ಬರೆಯಲು ಷುರುಮಾಡಿದಾಗ ಎರಡು ಮೂರು ಪುಟವಾದರೂ ತುಂಬಿ, ನೋಡಿದವರೆಲ್ಲ ಹೆದರಿಕೊಳ್ಳುವ ಹಾಗಿರುತ್ತೆ ಅಂತ ಅಂದ್ಕೊಂಡಿದ್ದರೆ, ಇಷ್ಟು ಕೊಂಚವೇ ಆಗೋದೆ? ಐದೇ ಐದು ಸಾಲು! ಎಷ್ಟುಸಲ ಲೆಕ್ಕಮಾಡಿದರೂ ಐದೇ. ಪಟ್ಟಿಯನ್ನು ಇನ್ನೊಂದುಸಲ ಬುಡದಿಂದ ತುದಿಯವರೆಗೆ ಪರಿಶೀಲಿಸಿದ. “ರೂಲು ಹಾಕದ ಬಿಳಿಕಾಗದ 20 ಹಾಳೆ.” ರೂಲುಹಾಕದೆ ಇರುವ ಕಾಗದವೇ ಆಗಬೇಕೇನು? ಅದೇಕೆ ಅಷ್ಟು ಹಠ? ಏನೇಮಾಡಲಿ, ತಾನು ಬರೆಯುವ ಸಾಲುಗಳು ಕಾಗದದ ಬಲಗಡೆ ಮೂಲೆಯನ್ನೇ ಹತ್ತುತ್ತೆ ಅನ್ನೋದು ತನಗೆ ಚೆನ್ನಾಗಿ ಗೊತ್ತು. ಪರೀಕ್ಷೆಲಿ ಹೀಗೆಲ್ಲ ಸೊಟ್ಟುಸೊಟ್ಟಾಗಿ ಬರೆದರೆ ಆಗೊಲ್ಲ. ಆದ್ದರಿಂದ ರೂಲು ಹಾಕಿರುವ ಕಾಗದಾನೂ ಸ್ವಲ್ಪ ಇಟ್ಟು ಕೊಂಡಿರೋದೇ ಒಳ್ಳೆದು. ಆಮೇಲೆ ನಿಬ್ಬು. ಪರೀಕ್ಷೆಗೆ ಒಬ್ಬನಿಗೆ ಎಷ್ಟು ನಿಬ್ಬು ಬೇಕು? ಒಂದೋ ಎರಡೋ? ಐದೋ?.....ಆಮೇಲೆ ಆ ಇಂಕಿನದೂ ಬಲು ತಾಪತ್ರಯಕ್ಕಿಟ್ಟುಕೊಂಡಿತು. ಎಷ್ಟು ಕೊಂಡುಕೋ ಬೇಕು? ಅದಾದ ಮೇಲೆ ಕ್ಲಿಪ್ಪುಗಳು, ಗುಂಡುಸೂಜಿಗಳು. ಅವನ್ನ ಒಂಟೊಂಟಿಯಾಗಿ ಕೊಂಡ್ಕೊಳ್ಳಬೇಕೋ, ಡರ್ಜಗಟ್ಟಲೆ ಕೊಂಡ್ಕೊಳ್ಳಬೇಕೋ ಒಂದೂ ತಿಳಿದು. ಜೊತೆಗೆ ತನಗೆ ಎಷ್ಟು ಬೇಕಾಗಬಹುದು ಎನ್ನುವುದೂ ತಿಳಿದು. ಅಂಗಡಿಗೆ ಹೋಗಿ ಆರು ಕ್ಲಿಪ್ಪು, ಆರು ಗುಂಡು ಸೂಜಿ ಕೊಡೀ ಅಂತ ಕೇಳಿದರೆ ಅಂಗಡಿಯವನು ಕೋಪಮಾಡಿಕೊಂಡು ಬಿಟ್ಟರೆ? ಪಟ್ಟಿ ಬದಲಾಯಿಸಿದ.

ತಿದ್ದಿದ ಪಟ್ಟಿ ಹೀಗಿತ್ತು :

ರೂಲು ಹಾಕದ ಬಿಳಿ ಕಾಗದ	20 ಹಾಳೆ
ರೂಲು ಹಾಕಿರುವ ಕಾಗದ	10 ಹಾಳೆ
ಕಪ್ಪು ಶಾಯಿ	1 ಸೀಸೆ
ಕ್ಲಿಪ್ಪುಗಳು	3 — 6 — 12
ಗುಂಡುಸೂಜಿ	6 — 12

ಉದು. ಪಟ್ಟಿ ಈಗಲೂ ಸಮರ್ಪಕವಾಗಿಲ್ಲ. ಬಹಳ ಹೊತ್ತು ಧ್ಯಾನಮಾಡಿ “ರಟ್ಟು ಒಂದು”, “ಚಿಲ್ಲರೆ ಖರ್ಚಿಗೆ ಒಂದು ರೂಪಾಯಿ” ಎಂದು ಸೇರಿಸಿದ.

ಅಪ್ಪ ಆಫೀಸ್ ರೂಂನಲ್ಲಿ ಬಹಳ ಕೆಲಸದಲ್ಲಿದ್ದರು. ಸ್ವಾಮಿನಾಥ ಪಟ್ಟಿ ಹಿಡಿದುಕೊಂಡು ಅಪ್ಪನ ಮುಂದೆ ನಿಂತುಕೊಂಡ. ಅಪ್ಪನ ಮನಸ್ಸೆಲ್ಲ ಕೆಲಸದಲ್ಲಿ ಮಗ್ನನಾಗಿತ್ತು. ಸ್ವಾಮಿನಾಥ ಅಲ್ಲಿಗೆ ಬಂದುದೇ ತಿಳಿಯಲಿಲ್ಲ. ಬೇರೆ ಯಾವ ನೇಳೆಯಲ್ಲಾದರೂ ಬರೋದೇ ವಾಸಿ ಎಂದು ಸ್ವಾಮಿಗೆ ತಕ್ಷಣ ಹೊಳೆಯಿತು. ಊಟ ಆದಮೇಲೆ ಈ ವಿಷಯ ಎತ್ತಿದರೆ ಅಪ್ಪ ಒಪ್ಪಿಯೇ ತೀರುತ್ತಾರೆ ಎಂದು ಖಾತರಿ ಮಾಡಿಕೊಂಡು, ಮೆಟ್ಟಿಂಗಾಲಿಟ್ಟು ಕೊಂಡು ವಾಪಸ್ ಹೊರಟುಬಂದ. ಬಾಗಿಲಿಂದ ಹೊರಗೆ ಬರಬೇಕೆನ್ನು ವಷ್ಟರಲ್ಲಿ, “ಯಾರೋ ಅದು?” ಎಂದು ಕೂಗಿದರು ಅಪ್ಪ. ಗಂಟಲು ಏಕೋ ಬಲು ಗಡುಸಾಗಿತ್ತು. ನಯವೇ ಇರಲಿಲ್ಲ. ಅಲ್ಲಿರಬೇಕೋ ತಲೆಮರೆಸಿಕೊಳ್ಳಬೇಕೋ ಎಂದು ಸ್ವಾಮಿನಾಥ ನಿಶ್ಚಯಿಸುವಷ್ಟರಲ್ಲಿ, “ಯಾರೋ ಅದು?” ಎಂದು ಗರ್ಜಿಸುತ್ತ ಅಪ್ಪ ಬಂದು ಬಾಗಿಲ ಹತ್ತಿರ ನಿಂತೇಬಿಟ್ಟರು.

“ ನೀನೋ ? ”

“ ಹೌದು ”

“ ಬೆಪ್ಪು ಮುಂಡೇದಿ, ಮಾತಾಡಬಾರದೇನೋ ? ಯಾರೂ ಯಾರೂ, ಅಂತ ಬಡಕೊಂಡು ನನ್ನ ಗಂಟಲೆಲ್ಲ ಹಾಳಾಗಿಹೋಯ್ತಲ್ಲೋ ?..... ಈ ಹಾಳು ಮನೆಯಲ್ಲಿ ಒಂದು ಗಳಿಗೆಯಾದರೂ ಪುರಸತ್ತು ಸಿಗಬೇಡವೆ ? ಕೆಲಸಮಾಡ್ತಾ ಕೂತಿದೀನಿ ಇಲ್ಲಿ—ಬರತ್ತಾರೆ, ಯಾರಾದರೂ ಒಬ್ಬರು,

ನಿಮಿಷಕ್ಕೆ ಹತ್ತುಸಲ, ದಡಬಡಾಂತ ಅಂದ್ಕೊಂಡು. ಏನೋ ರಾಜ್ಯ ಕೊಳ್ಳೇ ಹೋಗುತ್ತೀಂದರೆ ಏನಿಲ್ಲ, ಮಣ್ಣುಂಗಟ್ಟು. ನಾನೇನು ಕೆಲಸ ಮಾಡಬೇಕೋ ಬೇಡವೋ? ಹೋಗಿ ನಿಮ್ಮ ತಾಯಿಗೆ ಹೇಳು, ಈವತ್ತೆಲ್ಲ ನನ್ನ ಕೋಣೆಗೆ ಕಾಲಿಡಕೂಡದೂ ಅಂತ. ಎಣ್ಣೆ ಮಾರೋವರು, ತರಕಾರಿ ಮಾರೋವರು ದಂಡುದಂಡೇ ಕಟ್ಟಿಕೊಂಡು ಬಂದು ದುಡ್ಡು ಕೇಳಿದರೂ ಜಪ್ಪಯ್ಯ ಅನ್ನೊಲ್ಲ ನಾನು. ಬೇಕಾದರೆ ಎಲ್ಲಾರನ್ನೂ ನಿಮ್ಮಮ್ಮನೇ ಅಟ್ಟಲಿ. ನಿಮ್ಮ ತಾಯಿ ಅಂದ್ಕೊಂಡಿರಬಹುದು.... ಏನದು ಕಾಗದ ನಿನ್ನ ಕೈಲಿ? ”

ಸ್ವಾಮಿನಾಥ ಕಾಗದವನ್ನು ಜೇಬಿಗೆ ಇಳಿಯಬಿಡುತ್ತಾ “ಏನಿಲ್ಲಾಪ್ಪ” ಎಂದ.

“ ಏನೋ ಅದು, ತಾರೋ ” ಎಂದು ಕೂಗಿ ಆ ಪಟ್ಟೀನ ಕಿತ್ತು ಕೊಂಡೇ ಬಿಟ್ಟರು ಅಪ್ಪ. ಸಿಡುಕುಮೋರೆ ಹಾಕಿಕೊಂಡು ಅದನ್ನೆಲ್ಲ ಓದಿ, ತನ್ನ ಕುರ್ಚಿ ಕಡೆಗೆ ಹೋಗಿ ಕೇಳಿದರು: “ ಏನೋ ಇಲ್ಲಿ ಬರೆದಿರೋದೆಲ್ಲ? ”

ಉತ್ತರ ಹೇಳಲು ಮಾತು ಹೊರಡಬೇಕಾದರೆ ಸ್ವಾಮಿ ಎರಡು ಸಲ ಕೆಮ್ಮು ಬೇಕಾಯಿತು. “ ನನ್ನ — ಸ-ಸ-ಪರೀಕ್ಷೆ ಪಟ್ಟಿ ಅಪ್ಪ. ”

“ ಯಾವ ಪರೀಕ್ಷೆ ಪಟ್ಟಿ? ನಿನ್ನ ತಲೆ ”

“ ನಮ್ಮ ಪರೀಕ್ಷೆ ನಾಳಿದ್ದಿನಿಂದ ಷುರು ಅಪ್ಪಾ ”

“ ನಾಳಿದ್ದು ಷುರೂ ಅಂತೀಯೆ, ಅದರೂನೂ ಲಂಗುಲಗಾಮಿಲ್ಲದೆ, ಹೇಳೋರು ಕೇಳೋರಿಲ್ಲದ ಬೀದೀನಾಯಿ ಹಾಗೆ ಮನೆಯೆಲ್ಲ ಅಲೀ ತಿದ್ದೀಯಾ? ಏನು ಪಟ್ಟಿ ಇದು? ರೂಪಾಯಿ ಆಣೆ ಕಾಸು ಆಕಾಶದಿಂದ ಉದುರುತ್ತೆ ಅಂತ ತಿಕ್ಕೊಂಡಿದ್ದೀಯಾ ನೀನು? ” ಆಕಾಶದಿಂದ ಉದರದೆ ಹೋದರೂನೂ ಸ್ವಲ್ಪ ಹಾಗೆ ಹಾಗೇ ಅಂತ ಸ್ವಾಮಿಯ ಅಭಿಪ್ರಾಯ. ಅಪ್ಪ ತನ್ನ ಬೀರುಡ್ರಾಯರ್ ಎಳೆದು ಬಗ್ಗಿನೋಡಿ, “ ಇಗೋ, ಇಲ್ಲಿ ನೋಡು. ಏನು ಬೇಕಾದರೂ ಇಲ್ಲಿಂದ ತೋಗೊ, ನನ್ನ ಹತ್ತಿರ ಕ್ಲಿಪ್ಪಿಲ್ಲ. ಕ್ಲಿಪ್ಪೇನೂ ಬೇಕಾಗಿಲ್ಲ. ರಟ್ಟಂತೆ. ರಟ್ಟುತಾನೆ ಏಕೆ? ಡೆಸ್ಟು ಇರೋ ದಿಲ್ಲವೋ? ನಮ್ಮ ಕಾಲದಲ್ಲಿ ಸ್ಲೇಟು ಬಳಸ ಸಾಕಾಗಿತ್ತು. ಈಗ ಕಾಗದ, ಪೆನ್ನು, ಇಂಕು, ಕಾಗದದ ಕೆಳಗಿಡೋಕೆ ಒಂದು ರಟ್ಟು.....” ಹೋಗೋ,

ಎಂದು ಬಿಟ್ಟರು. ಒಂದು ದೊಡ್ಡ ಕೆಂಪುಸೀಸದ ಪೆನ್ನಿಲ್ಲು ತೋಗೊಂಡು “ರಟ್ಟು” ಎನ್ನುವುದನ್ನು ಪಟ್ಟಿಯಿಂದ ಹೊಡೆದು ಹಾಕಿದರು. ಕಾಗದದ ಮೇಲೆ ದೊಡ್ಡಬರೆ ಎಳೆದ ಹಾಗಿತ್ತು. ಆ ಪಟ್ಟೇನ ಸ್ವಾಮಿಯ ಮುಖದ ಮೇಲೆ ಎಸೆದರು ಅವರಪ್ಪ. ಸ್ವಾಮಿ ಬಹಳ ವ್ಯಸನದಿಂದ ಅದರ ಕಡೆ ನೋಡಿದ. ಜೇಬಿನ ತುಂಬ ದುಡ್ಡು ಫಲಫಲಾ ಎನ್ನಿಸುತ್ತ ಅವಿಾರ್ ಬುಕ್ ಡಿವೋಗೆ ಹೋಗಿ ಎಲ್ಲಾ ಕೊಂಡೋಬಹುದು ಅಂತ ಎಷ್ಟು ರಮ್ಯವಾದ ಕನಸು ಕಟ್ಟಿದ್ದ ?

ಸ್ವಾಮಿ ಕೊಠಡಿಯಿಂದ ಹೊರಡುತ್ತಿದ್ದ. ಅವನನ್ನ ಅಪ್ಪ ಮತ್ತೆ ಕರೆದು, “ಬಾರೋ ಇಲ್ಲಿ. ನೀನು ಹೋಗೋವಾಗ ಆ ಮಗೂನೂ ಎತ್ತಿ ಕೊಂಡು ಹೋಗು ಹಾಲ್‌ನಿಂದ. ಆ ಪ್ರಾರಬ್ಧದ ಅಳು ಕೇಳಿ ಕೇಳಿ ತಲೆ ಚಿಟ್ಟುಹಿಡಿದು ಹೋಗಿದೆ.....ಎನು ಬಂದಿದೆ ಅದಕ್ಕೆ?.....ನಿಮ್ಮ ತಾಯಿಗೇನು ಕಿವುಡೋ, ಹುಚ್ಚೋ? ಎಲ್ಲವಳು? ಅತ್ತು ಅತ್ತು ಉಸಿರು ಸಿಕ್ಕಿಹಾಕೋಬೇಕು. ಆದರೂ ಅವಳು ಮಾತ್ರ.....”

ಅಧ್ಯಾಯ ಒಂಬತ್ತು

ಶಾಲೆ ಮುಗಿಯಿತು

೧

ಗಂಟಲೂ ತುಟಿಯೂ ಒಣಗಿಹೋಗಿವೆ. ಬೆರಳ ತುದಿ ಮಸಿಯಿಂದ ಕಸ್ಪಾಗಿದೆ. ಒಂದು ಕಡೆ ಆಯಾಸ. ಇನ್ನೊಂದು ಕಡೆ ಸಂಭ್ರಮ. ಕೊನೆಯ ದಿನ, ಕೊನೆಯ ಪೇಪರಿಗೆ ಬರೆದು ಸ್ವಾಮಿನಾರ್ಥ ಪರೀಕ್ಷೆ ಹಾಲ್‌ನಿಂದ ಹೊರಗೆ ಬಂದ ಕಾಲೆಳೆದುಕೊಂಡ.

ಹಜಾರದಲ್ಲಿ ನಿಂತು ಹಾಲ್‌ನೊಳಗೆ ಒಂದುಸಲ ನೋಡಿದ. ಮನಸ್ಸಿಗೇಕೋ ಒಂದು ಬಗೆಯ ಕಳವಳವಾಯಿತು. ಎಲ್ಲ ಹುಡುಗರೂ ತನ್ನಂತೆಯೇ ಹೊತ್ತಿಗಿಂತ ಇಷ್ಟತ್ತು ನಿಮಿಷ ಮುಂಚಿತೇ ಪೇಪರ್ ಕೊಟ್ಟು ಹೊರಗೆ ಬಂದುಬಿಟ್ಟಿದ್ದರೆ ಬಹಳ ಸಮಾಧಾನವಾಗಿರು

ತ್ತಿತ್ತು. ಎಡಭುಜವನ್ನು ಗೋಡೆಗೆ ಒರಗಿಸಿಕೊಂಡಿದ್ದ ಶಂಕರ್ ಬೇರೆ ಯಾವುದೋ ಪ್ರಪಂಚದಲ್ಲಿ ತಲ್ಲೀನನಾಗಿದ್ದ. ಎರಡನೆಯ ಗವಾಕ್ಷದ ಕೆಳಗೆ ಇಬ್ಬರು ಮೇಲಿನ ತರಗತಿಯ ಹುಡುಗರ ನಡುವೆ ರಾಜಂ ಕೂತಿದ್ದ. ನೋಡಿದರೆ ಬರೆಯುವ ಯಂತ್ರದಂತೆ ಕಾಣುತ್ತಿದ್ದಾನೆ ಅವನು. ಮಣಿಯಾದರೋ ಲೇಖನಿಯ ತುದಿಯಿಂದ ಗಡ್ಡವನ್ನು ಕೆರೆದುಕೊಳ್ಳುತ್ತ ಚಾವಣಿಯ ತೊಲೆಗಳನ್ನೇ ನೋಡುತ್ತಿದ್ದಾನೆ. ಬಟಾಣಿ ಹಿಂದಿನ ಡೆಸ್ಕಿಗೆ ಬೆನ್ನೊರಗಿಸಿ ತನ್ನ ಉತ್ತರಗಳನ್ನೆಲ್ಲಾ ಓದಿನೋಡುತ್ತಿದ್ದಾನೆ. ಉಸ್ತುವಾರಿ ನೋಡಿಕೊಳ್ಳಲು ಬಂದಿದ್ದ ಇಬ್ಬರು ಮೇಷ್ಟ್ರುಗಳ ವೈಕಿ ಒಬ್ಬರು ಕೂತ ಕುರ್ಚಿಯಲ್ಲೇ ತೂಕಡಿಸುತ್ತಿದ್ದಾರೆ. ಇನ್ನೊಬ್ಬರು ಏನೋ ಚಿಂತಿಸುವವರ ರೀತಿ ಕಣ್ಣನ್ನು ಅರೆಮುಚ್ಚಿ ಸೊಂಟದ ಹಿಂದೆ ಕೈಗಳನ್ನು ಗಂಟು ಹಾಕಿಕೊಂಡು ಈ ಕಡೆಯಿಂದ ಆ ಕಡೆಗೆ ಹೆಜ್ಜೆಯಿಕ್ಕುತ್ತಿದ್ದಾರೆ. ಲೇಖನಿಯ ನಿಬ್ಬುಗಳು ಬಹಳ ಲವಲವಿಕೆಯಿಂದ ಕರಕರಗುಟ್ಟುತ್ತಿವೆ. ಕಾಗದದ ಹಾಳೆಗಳು ಸರಸರನೆ ಸದ್ದುಮಾಡುತ್ತಿವೆ. ಹುಡುಗರು ಆಗಿಂದಾಗ್ಗೆ ಗಂಟಲನ್ನು ಸರಿಮಾಡಿಕೊಳ್ಳುತ್ತಿದ್ದಾರೆ. ಈ ಸದ್ದುಗಳ ಹೊರತು ಕಟ್ಟಡದಲ್ಲೆಲ್ಲ ಮೌನ ಕವಿದಿದೆ.

ಸ್ವಾಮಿಗೆ ಇದ್ದಕ್ಕಿದ್ದಂತೆ ಇಷ್ಟು ಬೇಗನೆ ಬರಬಾರದಾಗಿತ್ತು ಎನಿಸಿತು ಆದರೆ ಹೆಚ್ಚುಹೊತ್ತು ಒಳಗಿರಲು ಹೇಗೆ ಸಾಧ್ಯವಿತ್ತು? ಐದುಗಂಟಿ ಹೊಡೆಯುವವರೆಗೂ ಉತ್ತರ ಬರೆಯಲೆಂದು ತಮಿಳು ಪತ್ರಿಕೆ ಕೊಟ್ಟಿದ್ದವರ ಹಂಚಿಕೆ. ಅದೇನೋ ನಿಜ. ಆದರೆ ತಾನು ಕೊನೆಯ ಉತ್ತರದ ಕೊನೆಯ ಸಾಲನ್ನು ಬರೆದಾಗ ಠಾಕೋಠಾಕು ನಾಲ್ಕೂವರೆ ಗಂಟೆ. ಕೊಟ್ಟಿದ್ದ ಆರು ಪ್ರಶ್ನೆಗಳಲ್ಲಿ ಮೊದಲನೆಯದಕ್ಕೆ ಬರೆದಿದ್ದ ಉತ್ತರ ಚೆನ್ನಾಗಿತ್ತು. ಎರಡನೆಯದು ಸ್ವಲ್ಪ ಹಾಗೆಹಾಗೇ ಮೂರನೆಯದು ಸಮರ್ಪಕವಾಗಿತ್ತು; ನಾಲ್ಕನೆಯ ಉತ್ತರ ಶುದ್ಧ ತಪ್ಪು; ತನಗೇ ಅದು ಗೊತ್ತು. (ಆದರೆ ಸರಿಯಾದ ಉತ್ತರ ಗೊತ್ತಿಲ್ಲವಲ್ಲ, ಏನು ಮಾಡೋದು?) ಕೊನೆಯ ಉತ್ತರ ಇತ್ತಲ್ಲಾ, ಎಲ್ಲಕ್ಕಿಂತ ಭೇಷಾಗಿತ್ತು. ಒಂದೇ ಒಂದು ನಿಮಿಷ ತೆಗೆದುಕೊಂಡಿತು ಉತ್ತರ ಬರೆಯೋದಕ್ಕೆ. ಸಾಲ್ಕುವರೆಗೆ ಎರಡು ನಿಮಿಷವಿದೆಯೆನ್ನುವಾಗ ಪ್ರಶ್ನೆ ಓದಿದ; ಒಂದು

ನಿಮಿಷವಾದ ಮೇಲೆ ಉತ್ತರ ಬರೆಯಲು ಮೊದಲು ಮಾಡಿದ; ನಾಲ್ಕೂ ವರೆಗೆ ಬರೆದು ಮುಗಿಸಿದ. ಪ್ರಶ್ನೆ ಇದ್ದುದು: “ಬ್ರಾಹ್ಮಣ ಮತ್ತು ಹುಲಿ ಎಂಬ ಕತೆಯಿಂದ ನಿಮಗೇನು ನೀತಿ ತಿಳಿದುಬರುತ್ತದೆ?” ಎಂದು. (ಒಬ್ಬ ಬ್ರಾಹ್ಮಣ ಒಂದು ಸರೋವರದ ಅಂಚಿನಲ್ಲಿ ನಡೆದುಹೋಗುತ್ತಿದ್ದ. ಸರೋವರದ ಆ ಕಡೆಯ ದಡದಿಂದ ಒಂದು ಹುಲಿ ಅವನನ್ನು ಕೂಗಿ ಕರೆದು, “ಎಲೈ ಬ್ರಾಹ್ಮಣನೇ, ಈ ಬಂಗಾರದ ಬಳೆಯನ್ನು ತೆಗೆದುಕೋ” ಎಂದಿತು. ಬ್ರಾಹ್ಮಣ ಮೊದಲು ಒಲ್ಲೆನೆಂದ. ಅದಕ್ಕೆ ಹುಲಿ ಹೇಳಿತು: “ನಾನು ಸಾಧುವಾದ ಪ್ರಾಣಿ; ನಿನಗೇನೂ ಮಾಡುವುದಿಲ್ಲ. ದಯವಿಟ್ಟು ಈ ಬಂಗಾರದ ಬಳೆಯನ್ನು ಸ್ವೀಕರಿಸಿ ಪಾಮರನಾದ ನನ್ನನ್ನು ಉದ್ಧಾರ ಮಾಡಬೇಕು.” ಇದನ್ನು ನಂಬಿ ಬ್ರಾಹ್ಮಣ ನೀರನ್ನು ಹಾದುಹೋದನು. ಹೋದವನು, ಬಳೆಯನ್ನು ತೆಗೆದುಕೊಳ್ಳಲು ಕೈಚಾಚುವ ಮೊದಲೇ ಹುಲಿಯ ಹೊಟ್ಟೆಯೊಳಗಿದ್ದನು.) ಈ ಕತೆಗೊಂದು ನೀತಿಯಿರಬಹುದೆಂದು ಸ್ವಾಮಿನಾಥನಿಗೆ ಎಂದೂ ಹೊಳೆದಿರಲಿಲ್ಲ. ಆದರೆ ಪ್ರಶ್ನೆಪತ್ರಿಕೆಯಲ್ಲಿ ಕೇಳಿರುವುದರಿಂದ ಆ ಕತೆಗೊಂದು ನೀತಿಯಿದ್ದೇ ತೀರಬೇಕೆಂದು ಈಗ ಅವನಿಗೆ ತೋರಿತು. ನೀತಿ ಏನಿರಬಹುದೆಂಬುದನ್ನು ನಿಷ್ಕರ್ಷಿಸಲು ಒಂದು ನಿಮಿಷ ಹಿಡಿಯಿತು: “ಯಾವುದಾದರೂ ಹುಲಿಯು ಬಂಗಾರದ ಬಳೆಯನ್ನು ಕೊಡುವುದಕ್ಕೆ ಬಂದರೆ ನಾವನನ್ನು ತೆಗೆದುಕೊಳ್ಳಬಾರದು.” ಅಥವಾ “ಬಂಗಾರದ ಬಳೆಯ ಮೇಲಿನ ಆಸೆಯಿಂದ ಒಬ್ಬ ಮನುಷ್ಯ ತನ್ನ ಪ್ರಾಣವನ್ನೇ ಕಳೆದುಕೊಂಡ.”—ಈ ಎರಡರಲ್ಲಿ ಯಾವುದು ಸರಿ? ಎರಡನೆಯದರಲ್ಲೇ ಹೆಚ್ಚು ಅರ್ಥವಿದೆಯೆಂದು ಸ್ವಾಮಿಗೆ ತೋರಿತು. ಅದನ್ನೇ ಬರೆದ. ಬರೆದ ಮೇಲೆ ಹಾಲ್ ನಲ್ಲಿದ್ದ ಮಾರಗಲದ ಗಡಿಯಾರದ ಕಡೆ ನೋಡಿದ. ಇನ್ನೂ ಅರ್ಧ ಗಂಟೆ ಇದೆ. ಅರ್ಧ ಗಂಟೆಯ ಹೊತ್ತು ಏನುಮಾಡುವುದು? ಎಲ್ಲರಿಗಿಂತ ಮೊದಲು ಎದ್ದು ಹೋಗಲು ಮನಸ್ಸು ಬರಲಿಲ್ಲ. ಏಕೋ ಎಡವಟ್ಟು. ಎಲ್ಲರೂ ತನ್ನಂತೆಯೇ ಕೇಳಿದಷ್ಟನ್ನು ಮಾತ್ರ ಸರಸರನೆ ಏಕೆ ಬರೆಯಬಾರದು?

ಕಾಲ ಕಳೆಯುವುದು ಬಹಳ ಕಷ್ಟವಾಯಿತು. ಮೂರು ಗಂಟೆಯ ಬದಲು ಎರಡೂವರೆ ಗಂಟೆಯಾದರೂ ನಿಗದಿಮಾಡಬಾರದಾಗಿತ್ತೇ ಈ

ಪ್ರಶ್ನೆ ಪತ್ರಿಕೆಗೆ? ಹೊರಗಡೆಯ ಹಜಾರದ ಕಡಿ ಹಂಬಲದ ದೃಷ್ಟಿ ಬೀರಿದ. ಎದ್ದುನಿಂತು ಪೇಪರ್ ಕೊಟ್ಟು ಹೊರಗೆ ಹೊರಟುಹೋಗುವಷ್ಟು ಧೈರ್ಯ ಸದ್ಯ ಬಂದದ್ದೇ ಆದರೆ—ತಿರುಗಿ ತಿಂಗಳುಗಟ್ಟಲೆ ಪರೀಕ್ಷೆಯೋಚನೆಯೇ ಮಾಡಬೇಕಾಗಿಲ್ಲ—ಏನುಬೇಕಾದರೂ ಮಾಡಬಹುದು—ಹಗಲು, ಸಂಜೆ, ಮಧ್ಯಾಹ್ನ, ಯಾವಾಗಬೇಕಾದರೂ ಊರೆಲ್ಲ ತಿರುಗಾಡಬಹುದು—ಪುಸ್ತಕ ಬಿಸಾಡಬಹುದು—ಕೊನೆಯಿಲ್ಲದಷ್ಟು ಕತೆ ಹೇಳು ಅಂತ ಅಜ್ಜೀನ ಪೀಡಿಸಬಹುದು.

ಒಬ್ಬ ಸೂಪರ್ ವೈಜರ್ ಇವನ ಕಡೆಯೇ ನೋಡುತ್ತಿದ್ದರು. ಅದನ್ನು ಕಂಡು, ಉತ್ತರ ಬರೆಯುವುದರಲ್ಲೇ ಮಗ್ನನಾಗಿರುವ ರೀತಿ ಅಟ ಕಟ್ಟಿದ ಸ್ವಲ್ಪಕಾಲ. ಅದರ ಬದಲು ಸ್ವಲ್ಪ ರಿವೈಸ್ ಮಾಡಬಹುದಲ್ಲ ಎನಿಸಿತು. ಮೊದಲನೆಯ ಪ್ರಶ್ನೆಯ ಮೊದಲಿನ ಏಳೆಂಟು ಸಾಲು ಓದಿದ. ಬೇಜಾರಾಯಿತು. ಹಾಳೆ ಮಗುಚಿಹಾಕಿ, ಕೊನೆಯ ಉತ್ತರದಕಡೆಯೇ ನೋಡುತ್ತ ಕುಳಿತ. ರಿವೈಸ್ ಮಾಡುವವನಂತೆ ನಟಿಸಬೇಕಾಗಿತ್ತು. ಹುಲಿಯ ಕತೆಯ ಉತ್ತರದ ಕೆಳಗೆ ಅಡ್ಡಗೀಟು ಹಾಕಿದ್ದ, ಉತ್ತರಗಳೆಲ್ಲಾ ಮುಗಿಯಿತು ಎಂದು ತೋರಿಸಲು; ಅದನ್ನೇ ಬೆಳೆಸಿಕೊಂಡು ಬಂದ. ಕೊನೆಗದು ಅರ್ಥ ಅನ್ವಯಗಳಿಲ್ಲದಂಥ ವಿಚಿತ್ರ ರಂಗೋಲಿಯ ಹಾಗಾಯಿತು.

ಐದು ಗಂಟೆಯ ಸಮಯವಾಗಿಯೇ ಇರಬೇಕೆಂದು ಗಡಿಯಾರದ ಕಡಿ ನೋಡುತ್ತಾನೆ; ನಾಲ್ಕುವರೆ ಕಳೆದು ಹತ್ತೇನಿಮಿಷ ಇನ್ನೂ. ಇಬ್ಬರು ಮೂವರು ಹುಡುಗರು ಪೇಪರ್ ಕೊಟ್ಟುಬಿಟ್ಟು ಹೊರಗೆ ಹೋದರು. ಸ್ವಾಮಿಗೆ ಮಹದಾನಂದವಾಯಿತು. ಸರಸರನೆ ಉತ್ತರಪತ್ರಿಕೆಯನ್ನು ಅರ್ಥಕ್ಕೆ ಮಡಿಸಿ ಮಡಿಕೆಯ ಮೇಲೆ ಈ ರೀತಿ ಲಾಂಗೂಲ ರೂಪದ ವಿಳಾಸ ಬರೆದ:

ತಮಿಳು ತಮಿಳು

ಡಬ್ಲ್ಯು. ಎಸ್. ಸ್ವಾಮಿನಾರ್ಥ

ಫಸ್ಟ್ ಫಾರಂ 'ಎ' ಸೆಕ್ಷನ್

ಆಲ್ಬರ್ಟ್ ಮಿರ್ಷ್ ಸ್ಕೂಲ್
ಮಾಲ್ಗುಡಿ
ದಕ್ಷಿಣ ಇಂಡಿಯಾ
ಏಷ್ಯಾ.

೨

ಗಂಟೆ ಹೊಡೆಯಿತು. ಇಬ್ಬಿಬ್ಬರಾಗಿ ಮೂವರುಮೂವರಾಗಿ ಹುಡುಗರು ಹಾಲ್‌ನಿಂದ ಹೊರಬಿದ್ದರು. ಹಿಂದಿನ ಮೂರುಗಂಟೆಗಳ ಮೌನಕ್ಕೂ ಈಗಿನ ಮಹೋತ್ಸಾಹಕ್ಕೂ ಎಲ್ಲಿಯ ಸಂಬಂಧ! ಎಲ್ಲರೂ ಮಾತಾಡುವವರೇ, ಎಲ್ಲರಿಗೂ ಆತುರವೇ.

“ಕೊನೇ ಪ್ರಶ್ನೆಗೇನು ಬರೆದೆಯೋ?” ಎಂದು ತರಗತಿಯ ಹುಡುಗನೊಬ್ಬನನ್ನು ಕೇಳಿದ ಸ್ವಾಮಿನಾಥ್.

“ಯಾವುದು? ಆ ನೀತಿ ಪ್ರಶ್ನೆಯೇನೋ?.....ಮೇಷ್ಟರು ಆ ಹೊತ್ತು ಕ್ಯಾಸಿನಲ್ಲಿ ಹೇಳಿದ್ದು ಜ್ಞಾಪಕವಿಲ್ಲ? ‘ಬಂಗಾರದ ಅಸೆಯಿಂದ ಬ್ರಾಹ್ಮಣ ಜೀವ ಕಳೆದುಕೊಂಡ’ ಅಂತ?”

“ಬಂಗಾರವೆಲ್ಲಿತ್ತೋ ಅಲ್ಲಿ? ಬಂಗಾರದ ಬಳಿ ಅಲ್ಲವೇನೋ? ಅದಿರಲಿ, ಎಷ್ಟು ಬರೆದಿದ್ದೀಯ?”

“ಒಂದು ಪೇಜು” ಎಂದ ಆ ಸ್ನೇಹಿತ.

ಸ್ವಾಮಿನಾಥನಿಗೆ ಇದು ಹಿತವಾಗಲಿಲ್ಲ. ತಾನು ಒಂದೇಸಾಲು ಬರೆದಿದ್ದಾನೆ. “ಏನು? ಒಂದು ಪೇಜೆ? ಅಷ್ಟೊಂದು ಬರೀಬಾರದಾಗಿತ್ತು.”

ಸ್ವಲ್ಪ ಹೊತ್ತಾದ ಮೇಲೆ ರಾಜಂ, ಶಂಕರ್ ಇಬ್ಬರೂ ಸಿಕ್ಕಿದರು. “ಏನೋ, ಹೇಗಿತ್ತೋ ಪೇಪರು?” ಎಂದ ಸ್ವಾಮಿ.

“ನಿನಗೆ ಹೇಗಿತ್ತು?” ಶಂಕರ ಪ್ರತಿ ಪ್ರಶ್ನೆ ಹಾಕಿದ.

“ಪರವಾ ಇಲ್ಲ.”

“ನನಗೆ ತಮಿಳಿನದೊಂದೇ ಭಯ ಇತ್ತು. ಈಗ ಗೆದ್ದೆ. ಪಾಸು ಮಾಡೋಷ್ಟು ನಂಬರು ಬರುತ್ತೆ” ಎಂದ ರಾಜಂ.

“ ಉಹೂಹೂ. ಆ ಮಾತೆಲ್ಲ ಕಟ್ಟಿಡಮ್ಮ. ಗಿಟ್ಟಿಸದೆ ಬಿಡ್ಡೀಯಾ ಒಂದು ರ್ಯಾಂಕ್‌ನ? ” ಎಂದು ಶಂಕರ ಸೇರಿಸಿದ.

“ ಇಲ್ಲಿನೋಡೋ, ಕೆಲವು ಮಂಕಾಗ್ರೇಸರ ಚಕ್ರವರ್ತಿಗಳು ಆ ನೀತಿ ಪ್ರಶ್ನೆಗೆ ಒಂದು ಪೇಜು ಬರೆದಿದ್ದಾರಂತೆ ” ಎಂದ ಸ್ವಾಮಿ.

“ ನಾನು ಮುಕ್ಕಾಲೇ ಪೇಜು ಬರೆದೆನಪ್ಪ — ರಾಜಂ ಹೇಳಿದ.

“ ನಾನು ಅರ್ಧಪೇಜಿಗಿಂತ ಸ್ವಲ್ಪ ಜಾಸ್ತಿ ಬರೆದೆ ” ಎಂದ ಶಂಕರ. ಈ ವಿಷಯಗಳೆಲ್ಲ ಶಂಕರನ ಮಾತಿನ ಮೇಲೆ ಅಪೀಲೇ ಇಲ್ಲ.

“ ನಾನೂ ಅಷ್ಟೇ ಬರೆದೇ ಅಂತ ಇಟ್ಟುಕೋ. ಹತ್ತಿರ ಹತ್ತಿರ ಅರ್ಧ ಪೇಜೇ ಆಯಿತು ” ಎಂದು ಸ್ವಾಮಿನಾಥ ಹೇಳಿದ. ತನ್ನ ಆತ್ಮ ಸಮಾಧಾನಕ್ಕಾಗಿ ಸುಳ್ಳು ಹೇಳಬೇಕಾಗಿ ಬಂತು. ಆಕ್ಷಣದಲ್ಲಿ ಅದೇ ನಿಜ ವೆಂದೇ ನಂಬಿಬಿಟ್ಟ ಸ್ವಾಮಿ.

“ ಅದು ಸರಿಕಣೋ. ನಾಳೆಯಿಂದ ಸ್ಕೂಲಿಲ್ಲ ಅನ್ನೋದು ಮರೆತು ಬಿಟ್ಟರೇನೋ? ”

“ ಮರೆತೇಹೋಗಿತ್ತಯ್ಯಾ ನನಗೆ ” ಎಂದ ರಾಜಂ.

“ ಹಾಗಾದರೆ ರಜಾದಲ್ಲಿ ಏನುಮಾಡೋದು? ” ಎಂದು ಯಾರೋ ಕೇಳಿದರು.

“ ನಾನಂತೂ ನನ್ನ ಪುಸ್ತಕಾನೆಲ್ಲ ನೀರೊಲೆಗೆ ಹಾಕಿ ನೀರು ಕಾಸಿ ಸ್ನಾನಮಾಡಿಬಿಡ್ಡೀನಪ್ಪ ” ಎಂದ ಸ್ವಾಮಿನಾಥ.

ಶಂಕರ ಹೇಳಿದ: “ ನಮ್ಮ ತಂದೆ ರಜದಲ್ಲಿ ನಾನು ಓದೋಕ್ಕೆ ಅಂತ ಆಲೀಬಾಬಾ, ಸಿಂಧ್ ಬಾದ್ ನಾವಿಕ ಮೊದಲಾದ ಪುಸ್ತಕ ತಂದಿ ದ್ದಾರಪ್ಪ, ಅದೆಲ್ಲ ಓದ್ತೀನಿ.”

ಆ ವೇಳೆಗೆ ಗೊಣಗಾಡ್ಡೆ ಕೈಕೈ ಹಿಸುಕಿಕೊಂಡು ಮಣಿ ಬಂದ. “ ಟೈಂ ಏನೇನೂ ಸಾಲದು, ಕೊನೇ ಪ್ರಶ್ನೆಗೆ ಹೇಗೆ ತಯಾರಾಗೋಗಿದ್ದೆ ಅಂತೀಯೆ? ” ಎಂದು ಒದ್ದಾಡಿದ.

ಎಲ್ಲಂದಲೋ ಬಟಾಣಿ ಪ್ರತ್ಯಕ್ಷನಾದ. ಅವನ ಎಡಕೆನ್ನೆಯ ಮೇಲೆ ಶಾಯಿಪಟ್ಟಿ. “ ಏನೋ ಶಂಕರ, ಫಸ್ಟ್ ಕ್ಲಾಸ್ ತಾನೇ ? ” ಎಂದು ಕೇಕೆ ಹಾಕಿದ.

“ ಇಲ್ಲಾಪ್ಪ. ಮೂವತ್ತೈದು ಬಂದರೆ ಹೆಚ್ಚು ”.

“ ಕುನ್ನಿ ಮರಿ, ಸುಳ್ಳುಯಾಕೋ ಬಗುಳ್ತೀ? ನಿನಗೆ ಫಸ್ಟ್ ಕ್ಲಾಸ್ ಬಂದರೆ ನಿನ್ನ ಈ ಜುಟ್ಟನ್ನ ಕತ್ತರಿಸಿಹಾಕಿಬಿಡಬಹುದೋ ? ” ಎಂದು ಮಣಿ.

ಹದಿನೈದು ನಿಮಿಷವಾದ ಮೇಲೆ ಇನ್ನೊಂದು ಗಂಟೆ ಹೊಡೆಯಿತು. ಸ್ಕೂಲಿನ ಹುಡುಗರೆಲ್ಲ ಹಾಲ್ ನೊಳಗೆ ಸೇರಿದರು. ಎಲ್ಲರ ಮುಖದಲ್ಲೂ ಸಂತೋಷ ಹೊಳೆಯುತ್ತಿತ್ತು; ಪ್ರತಿ ಮಾತಿನಲ್ಲೂ ಮೈತ್ರಿ ತುಂಬಿತ್ತು. ಮೇಷ್ಟರುಗಳು ಕೂಡ ಒಳ್ಳೆಯ ಮಾತಾಡಲು ತೊಡಗಿದ್ದರು. ಮಣಿ ಯನ್ನು ಕಂಡಾಗ ಎಬನೀಜರ್, “ ಏನೋ ಧಾಂಡಿಗ, ರಜಾನೆಲ್ಲ ಹೇಗೆ ಪೋಲುವಾಡ್ತೀಯೋ ? ” ಎಂದು ಪ್ರೀತಿಯಿಂದ ವಿಚಾರಿಸಿದರು.

“ ಸ್ಕೂಲು ತೆರೆಯೋವರೆಗೂ ನಿದ್ರೆ ಮಾಡ್ತೀನಿ ಸಾರ್ ” ಎಂದು ಮಣಿ ಹೇಳಿ ತನ್ನ ಸ್ನೇಹಿತರ ಕಡೆ ತಿರುಗಿ ಕಣ್ಣು ಮಿಟಕಿಸಿದ.

“ ತಿರುಗಿ ಬರೋವೇಳೆಗೇನಾದರೂ ನಿನ್ನ ತಲೆ ಫಲವತ್ತಾಗಿರುತ್ತೋ ? ”

“ ಶಂಕರನ ತಲೆ ಕಡಿದು ನನಗೆ ಕೊಟ್ಟರೆ ಅದು ಸಾಧ್ಯ, ಇಲ್ಲದೆ ಹೋದರೆ ಹೇಗೆ ಸಾಧ್ಯ ಸಾರ್ ? ” ಇದನ್ನು ಕೇಳಿ ಹುಡುಗರ ಗುಂಪಿನಲ್ಲಿ ನಗುವಿನ ಬಿರುಗಾಳಿಯೇ ಬೀಸಿತು. ಯಾರು ಏನೇ ಹೇಳಲಿ ನಗುವಿನ ಹೊಳೆ ಹರಿಯುತ್ತಿತ್ತು; ಹುಡುಗರ ಖುಷಿ ಹಾಗಿತ್ತು. ಡ್ರಾಯಿಂಗ್ ಮೇಷ್ಟರು ಆನಂದದಿಂದ ಮೈಮರೆತು, “ ಏನೋ ನಿಮ್ಮ ಕಾಲುಬೆರಳು ಎಷ್ಟು ಉದ್ದಾನೋ ? ” ಎಂದು ಹೇಳುತ್ತ ಮುಂದಿನ ಸಾಲಿನಲ್ಲಿ ನಿಂತಿದ್ದವರ ಕಾಲುಬೆರಳ ಮೇಲೆ ತಮ್ಮ ಉದ್ದನೆ ಬೆತ್ತವನ್ನು ಬಲವಾಗಿ ಆಡಿಸುತ್ತಿದ್ದರು. ಹೆಡ್ ಮೇಷ್ಟರು ವೇದಿಕೆ ಹತ್ತಿದರು. ಗುಜುಗುಜು ಅಡಗಲು ಒಂದು ನಿಮಿಷ ತಡೆದು ಆಮೇಲೊಂದು ಭಾಷಣ ಮಾಡಿದರು. “ ಸ್ಕೂಲು

ಹತ್ತೊಂಬತ್ತನೆಯ ಜೂನ್‌ವರೆಗೆ ಮುಚ್ಚಿದ್ದು ಇಪ್ಪತ್ತನೆಯ ತಾರೀಖು ತೆರೆಯುತ್ತದೆ. ಹುಡುಗರು ರಜಾಕಾಲವನ್ನು ವ್ಯರ್ಥವಾಗಿ ಕಳೆಯ ಬಾರದು. ತುಂಬ ಕತೆಪುಸ್ತಕಗಳನ್ನೋದಬೇಕು. ಅಲ್ಲದೆ ಮುಂದಿನ ತರಗತಿಯ ಪಾಠಗಳನ್ನು ಆಗಾಗ ನೋಡಿಕೊಳ್ಳಬೇಕು. ಎಲ್ಲರೂ ತೇರ್ಗಡೆ ಹೊಂದುವರೆಂದೇ ನನ್ನ ಆಶಯ. ಇನ್ನೊಂದು ನಿಮಿಷವಾದ ಮೇಲೆ ಪ್ರಾರ್ಥನೆ, ಅನಂತರ ಹುಡುಗರು ತಮ್ಮ ತಮ್ಮ ಮನೆಗಳಿಗೆ ಹೋಗಬಹುದು” ಅಂತ ಎನೇನೋ ಹೇಳಿಕೊಂಡು ಹೋದರು ಹೆಡ್ ಮೇಷ್ಟರು.

ಪ್ರಾರ್ಥನೆ ಮುಗಿಯಿತು. ಅದುಮಿಟ್ಟಿದ್ದ ಬಿರುಗಾಳಿ ಕಟ್ಟುಗಳ ನ್ನೇಲ್ಲ ಛೇದಿಸಿ ತಾನೇತಾನಾಯಿತು. ಶಕ್ತಿಯನ್ನೆಲ್ಲ ಬಿಟ್ಟು ಅರಚುತ್ತ ಒಂದೇ ಕೂಗಿನಲ್ಲಿ ತಮ್ಮ ಸೌಖ್ಯವನ್ನೆಲ್ಲ ಹೊರಸೂಸುತ್ತ ಸೇರಿದ್ದ ಸಂದಣಿಯವರೆಲ್ಲ ಒಟ್ಟಾಗಿ ಹಾಲ್‌ನಿಂದ ಹೊರಬಿದ್ದರು. ಈ ದೊಂಬಿ, ಈ ಅವಾಂತರದಲ್ಲೆಲ್ಲ ಸ್ವಾಮಿ ಮಣಿಯನ್ನೇ ಕಚ್ಚಿಕೊಂಡಿದ್ದ. ಏಕೆಂದರೆ ಕೊನೆಯ ದಿನ ಶತ್ರುಗಳು ಒಬ್ಬರನ್ನೊಬ್ಬರು ತಿವಿಯುತ್ತಾರೆ ಎಂದು ಸ್ಕೂಲಿನಲ್ಲಿ ಒಂದು ನಂಬಿಕೆಯಿತ್ತು. ತನಗೆ ನೆನಪಿದ್ದಂತೆ ಸ್ವಾಮಿಗೆ ಶತ್ರುಗಳಾರೂ ಇರಲಿಲ್ಲ. ಆದರೆ ಯಾರಿಗೆ ಗೊತ್ತು? ಪ್ರಸಂಚ ಕೆಟ್ಟದು.

ಮಣಿಗೆ ಬಹಳ ಸಂಭ್ರಮ. ಬಿಡುವೇ ಇಲ್ಲ. ಸ್ಕೂಲಿನ ಗೇಟಿನ ಪಕ್ಕದಲ್ಲಿ ನಿಂತು ಯಾರು ಬಂದರೂ ಅವರೆಲ್ಲರ ಕೈಯಿಂದಲೂ ಮುಸಿ ಕುಡಿಕೆ, ಲೇಖಣಿ ಕಿತ್ತುಕೊಂಡು ಅವನ್ನು ಚೂರುಚೂರು ಮಾಡುತ್ತಿದ್ದ. ಅವನ ಸುತ್ತಲೂ ಹುಡುಗರು ಗುಂಪುಕಟ್ಟಿಕೊಂಡು ಅವನು ಮಾಡುವ ಕೆಲಸಕ್ಕೆ ತಮ್ಮ ಮೆಚ್ಚಿಗೆ ತೋರಿಸುತ್ತಿದ್ದರು. ಒಂದೊಂದು ಮುಸಿ ಕುಡಿಕೆ ಒಡೆದು ಛಿದ್ರವಾಗುವಾಗಲೂ ಹುಡುಗರ ಕೂಗುಗಳು ನಭೋ ಮಂಡಲವನ್ನು ಭೇದಿಸುತ್ತಿದ್ದುವು. ಒಬ್ಬಬ್ಬರು ಹುಡುಗರು ಗೊಣ ಗಾಡಿದರು. ಮಣಿ ಸುಮ್ಮನಾದಾನೆಯೇ? ಅವರ ಕೈಯಿಂದ ಮುಸಿ ಕುಡಿಕೆ ಕಿತ್ತುಕೊಂಡವನೇ, ಅದನ್ನು ಅವರ ತಲೆಯ ಮೇಲೆ ಮುಗುಚಿ ಮಹಾ ಮುಸಿಯಾಭಿಷೇಕ ಮಾಡಿಸಿದ ಅವರಿಗೆ. ಮಣಿಗೆ ಈ ಕೆಲಸದಲ್ಲಿ ಸಹಾಯಮಾಡಲು ಕಿರಿಯರದೊಂದು ಸಣ್ಣ ತಂಡವಿತ್ತು. ಅವರಲ್ಲಿ

ಸ್ವಾಮಿನಾಥನೇ ಅಗ್ರಗಣ್ಯ. ವಿಶೇಷ ಸಂತೋಷದಿಂದ ಸ್ವಾಮಿ ಮಸಿಕುಡಿಕೆಯಲ್ಲಿದ್ದ ಮಸಿಯನ್ನು ತನ್ನ ತಲೆಯ ಮೇಲೆಯೇ ಸುರಿದು ಕೊಂಡು, ತೊಟ್ಟಕ್ಕುತ್ತಿದ್ದ ಮಸಿಯನ್ನು ಎಡ ಅಂಗೈಯಲ್ಲಿ ಹಿಡಿದು ಬಲಗೈ ಬೆರಳನ್ನು ಅದ್ದಿ ಕಣ್ಣಿನ ಸುತ್ತ ಕರಿಯ ಪಟ್ಟಿಗಳನ್ನು ಬಳಿದುಕೊಂಡ.

ರಸ್ತೆಯಲ್ಲೊಬ್ಬ ವೋಲೀಸಿನವನು ಹಾದುಹೋದ. “ಅಯ್ಯಾ ವೋಲೀಸ್. ಈ ಚಿಕ್ಕಿಗಳನ್ನೆಲ್ಲ ಅರೆಸ್ವ ಮಾಡಯ್ಯಾ” ಎಂದು ಕೂಗಿದ ಮಣಿ. ಹುಡುಗರೆಲ್ಲ ಹೋ ಎಂದು ಕೂಗಿಟ್ಟರು. ಇನ್ನೊಂದಷ್ಟು ಮಸಿಕುಡಿಕೆಗಳು ಒಡೆಯಲಾದುವು. ಇನ್ನು ಕೆಲವು ಲೇಖಣಿಗಳು ಮುರಿದುವು. ಈ ಅಲ್ಲೋಲಕಲ್ಲೋಲದ ನಡುವೆ ಮಣಿ ತುದಿಗಂಟಲಲ್ಲಿ “ಎಲ್ಲಿ, ಶಿಂಗಾರಂ ಪೇಟೆ ಯಾರು ತರ್ತೀರಿ, ನೀಲಿಬಣ್ಣ ಹಾಕೋಣ ಅದಕ್ಕೆ” ಎಂದು ಕೂಗಿದ.

ಶಿಂಗಾರಂ ಸ್ಕೂಲು ಜವಾನ. ಈ ಸ್ವಾತಂತ್ರ್ಯದ ಸಂಭ್ರಮ ಅವನೊಬ್ಬನಿಗೆ ತಟ್ಟಿಯೇ ಇರಲಿಲ್ಲ. ತನ್ನ ಪೇಟೆಕ್ಕೆ ಬಣ್ಣ ಹಾಕುತ್ತಾರೆ ಎಂಬ ಮಾತು ಅವನ ಕಿವಿಗೆ ಬಿತ್ತೋ ಇಲ್ಲವೋ, ದೊಡ್ಡದೊಂದು ಗಳು ತೆಗೆದುಕೊಂಡು ಬಂದು ಗುಂಪಿನ ಮಧ್ಯೆ ನುಗ್ಗಿದ್ದೇ ಈ ರಂಗೀಲರಾಜ ರನ್ನೆಲ್ಲ ಚದುರಿಸಿಬಿಟ್ಟ.

ಅಧ್ಯಾಯ ಹತ್ತು

ಕೋಚ್‌ಮ್ಯಾನ್ ಮಗ

೧

ಸ್ವಾಮಿನಾಥನಿಗೆ ಎರಡು ಬಗೆಯ ಗೆಳೆಯರು. ಸೋಮು, ಬಟಾಣಿ, ಶಂಕರ ಇವರದು ಒಂದು ಗುಂಪು. ಸ್ವಾಮಿಗೂ ಇವರಿಗೂ ಶಾಲೆಯ ಸ್ನೇಹವೆಷ್ಟೋ ಅಷ್ಟೆ. ಶಾಲೆ ಮುಚ್ಚಿತೆಂದರೆ ಇವರೊಡನೆ ಬೆರೆಯುವುದೂ ನಿಂತಂತೆ. ಇನ್ನೊಂದು ಗುಂಪು ನಿಜವಾದ ಆತ್ಮೀಯರದು. ರಾಜಂ, ಮಣಿ ಇದಕ್ಕೆ ಸೇರಿದವರು. ಈಗ ಸ್ಕೂಲಿಲ್ಲದುದರಿಂದ ಕಾಲದ ಬಂಧ

ನಕ್ಕೆ ಅವರು ಮಣಿಯಬೇಕಾದ್ದಿರಲಿಲ್ಲ. ಯಾವಾಗ ನೋಡಲಿ ಮೂವರೂ ಒಟ್ಟಿಗೇ. ರಜವನ್ನು ಮಜವಾಗಿ ಕಳೆಯಬೇಕೆಂದು ನೂರಾರು ಯೋಚನೆಗಳನ್ನು ಮಾಡಿಕೊಂಡರು.

ಒಂದು ಸೈಕಲ್ ಚಕ್ರ ಸಂಪಾದಿಸಬೇಕೆಂಬುದೇ ಈಗ ಸ್ವಾಮಿ ನಾಥನ ಗುರಿಯಾಗಿತ್ತು. ಹಗಲಿರುಳು ಅದೇ ಧ್ಯಾನ, ಅದೇ ಕನಸು. ಟೈರೂ ಅಡ್ಡತಂತಿಯೂ ಇಲ್ಲದಂಥ ಮೂಜಿ ಸೈಕಲ್ ಚಕ್ರದ ಪ್ರತಿಮೆಯನ್ನು ಮನಸ್ಸಿನಲ್ಲೇ ಸೃಷ್ಟಿಸಿಕೊಂಡು ತಣಿಯುತ್ತಿದ್ದ ಅವನು. ಒಂದು ಕೋಲು ತಾಕಿದರೆ ಸಾಕು ಲೋಯ್ ಅಂತ ಹೇಗೆ ಹಾರುತ್ತೆ! ಸಣ್ಣ ಕಲ್ಲಿದ್ದಾ ಅಂದರೆ ಏನು ಚುರುಕನಿಂದ ಚಿಮ್ಮುತ್ತೆ? ಬೀದಿ ತಿರುಗುವಾಗ ಏನು ಜಂಬದಿಂದ ಒಂದು ಪಕ್ಕಕ್ಕೆ ವಾಲುತ್ತೆ? ಜೋರಾಗಿ ಓಡುವಾಗ ಜೋಯ್ ಅಂತ ಶಬ್ದ ಮಾಡುತ್ತಲ್ಲ, ಅದಕ್ಕಿಂತ ಇಂಪಾದ ಸಂಗೀತ ಮತ್ತೊಂದುಂಟೆ? ಆ ಸದ್ದು ಕಿವಿಗೆ ಬಿದ್ದರೆ ಸಾಕು. ಒಂದು ಮೈಲಿ ದೂರದಿಂದಲೇ ಎಲ್ಲರಿಗೂ ತಿಳಿಯಬೇಕು, ತಾನು ಬರುತ್ತಾ ಇದ್ದೀನಿ ಅನ್ನೋದು. ಒಂದೊಂದು ಸಲವಂತೂ ಈ ಗಾಲಿಯ ಯೋಚನೆಯನ್ನೇ ಮಾಡುತ್ತ ಮಾಡುತ್ತ ರಾತ್ರಿ ಹನ್ನೊಂದರವರೆಗೂ ಎದ್ದೇ ಇರುತ್ತಿದ್ದ! ತಮ್ಮ ತಂದೆಸ್ನೇಹಿತರಿಂದ ಹಿಡಿದು ಬೀದಿಗುಡಿಸುತ್ತಿದ್ದ ಜಲಗಾರನವರೆಗೆ ಎಲ್ಲರನ್ನೂ ಅಂಗಲಾಚಿ ಬೇಡಿಕೊಳ್ಳುತ್ತಿದ್ದ, ಒಂದು ಸೈಕಲ್ ಗಾಲಿ ಕೊಡೀ ಅಂತ. ಕಣ್ಣಿಗೆ ಯಾವ ಬೈಸಿಕಲ್ ಬೀಳಲಿ, ಅದರ ಚಕ್ರ ಬೇರೆಯಾಗಿ ತನ್ನ ಕೈಗೆ ಬಂದುಬಿಟ್ಟಂತೆ ಭಾಸವಾಗುವುದು. ಒಂದುರಾತ್ರಿ ಅವನಿಗೊಂದು ಕನಸುಬಿತ್ತು. ಗಾಲಿಮೇಲೆ ಕೂತುಕೊಂಡು ನಲ್ಲಪ್ಪನ ಮಾವಿನ ತೋಪಿನ ಹತ್ತಿರ ಸರಯೂನದಿಯನ್ನು ದಾಟುತ್ತಿದ್ದಾನೆ. ನದಿಯ ತಳದ ಮರಳು ಉಕ್ಕಿನಗಾಲಿಗೆ ಸಿಕ್ಕಿ ಕರಕರ ಎನ್ನುತ್ತಿದೆ. ಅರೆ! ಆ ಕಡೆ ದಡ ಸೇರುವ ವೇಳೆಗೆ ಗಾಲಿ ಒಂದು ತರಹದ ಕುದುರೆ ಆಗಿಬಿಟ್ಟಿದೆ. ಕನಸು ಬಹಳ ಸ್ಪಷ್ಟವಾಗಿತ್ತು. ಸಂದೇಹಪಟ್ಟುಕೊಳ್ಳುವುದಕ್ಕೆ ಆಸ್ಪದವೇ ಇಲ್ಲ..... ಆಕಡೆ ದಡದಿಂದ ಕುದುರೆ ತನ್ನನ್ನೂ ಹೊತ್ತುಕೊಂಡು ಮನೆಗೆ ಒಂದೇ ನೆಗತದಲ್ಲಿ ವಾಪಸ್ಸು ಬಂತು, ನುಗ್ಗಿತು ನೇರವಾಗಿ ಅಡಿಗೆ ಮನೆಗೆ. ಅಲ್ಲಿಂದ ತನ್ನ ಹಾಸಿಗೆ ಹತ್ತಿರ ಕರಕೊಂಡುಹೋಯಿತು.

ಆಮೇಲೆ ತಾನು ಅಲ್ಲೇ ಮಲಗಿತು. ತೀರ ವಿಲಕ್ಷಣವಾದ ಕನಸು. ಆದರೂ ಚಕ್ರರಹಿತವಾದ ಬೆಳಗ್ಗೆಯನ್ನು ಕಾಣುವಬದಲು ಈ ಕನಸನ್ನೇ ಕಾಣುತ್ತ ಇದ್ದು ಬಿಡೋಣವೆನ್ನಿಸಿತು.

ಸ್ವಾಮಿಗೆ ಒಬ್ಬ ಕೋಚ್ ಗಾಡಿಯವನ ಪರಿಚಯ ಸ್ವಲ್ಪ ಸ್ವಲ್ಪ ಇತ್ತು. ಬೇರೆ ಏನೂ ದಿಕ್ಕುಕಾಣದೆ ತನ್ನ ದುಃಖವನ್ನೆಲ್ಲಾ ಅವನ ಕೈಯ್ಯಲ್ಲಿ ತೋಡಿಕೊಂಡ. ಕೋಚ್‌ಮ್ಯಾನ್ ತುಂಬ ಕನಿಕರಪಟ್ಟುಕೊಂಡು, ಅಯ್ಯೋ ಪಾಪ ಎಂದ. ಗಾಲಿಯಿಲ್ಲದ ಬಾಳು ಬಾಳೇ ಅಲ್ಲ ಎಂದು ಅವನೂ ಒಪ್ಪಿಕೊಂಡ. “ಐದು ರೂಪಾಯಿ ಕೊಡು, ಐದೇ ಗಂಟೇಲಿ ನಿನ ಗೊಂದು ಗಾಲಿ ತಂದುಕೊಡುತ್ತೇನೆ” ಎಂದ. ಸ್ವಾಮಿಯ ಹತ್ತಿರ ಅಷ್ಟು ದುಡ್ಡು ಎಲ್ಲಿಂದ ಬರಬೇಕು? ತಾನೂ ತನ್ನ ತಂದೆಯಷ್ಟು ಎತ್ತರ ವಾದಾಗ ತನ್ನ ಹತ್ತಿರಾನೂ ಐದು ರೂಪಾಯಿ ಇರುತ್ತೆ ಅಂತ ಅವನ ಅಂದಾಜು. ಅಂದರೆ ನೋಡಿಕೊಳ್ಳೋಣ ; ಇನ್ನೂ ಎಷ್ಟು ಕಾಲಕ್ಕೋ! ಹಾಗಂತ ಹೇಳಿದ. ಅದನ್ನು ಕೇಳಿ ಕೋಚ್‌ನವನು ಐದು ರೂಪಾಯಿ ಸಂಪಾದಿಸುವ ಸುಲಭೋಪಾಯಗಳ ಮೇಲೆ ಒಂದು ಸಣ್ಣ ಉಪನ್ಯಾಸ ಮಾಡಿದ. ಸ್ವಾಮಿಯ ಮನಸ್ಸಿಗೂ ಅದು ಹಿಡಿಸಿತು. “ಮೊದಲೆತ್ತಿ ಕೊಳ್ಳುತ್ತ ಆರುಕಾಸಿದ್ದರೆ ಸಾಕು ; ಕೊಂಚಹೊತ್ತಿನಲ್ಲಿ ಅದನ್ನು ಆರಾಣೆ ಮಾಡಿ ಆಮೇಲೆ ಅದನ್ನು ಆರು ರೂಪಾಯಿ ಮಾಡುತ್ತೇನೆ” ಎಂದ ಆ ಕೋಚ್‌ಮ್ಯಾನ್. ಆ ಆರು ರೂಪಾಯಲ್ಲಿ ಐದು ರೂಪಾಯಿ ಕೊಟ್ಟು ಒಂದು ಗಾಲಿ ಕೊಂಡುಕೊಂಬಹುದು. ಮಿಕ್ಕ ಒಂದು ರೂಪಾಯನ್ನು ತೋರಿದಹಾಗೆ ಖರ್ಚುಮಾಡಿಕೊಂಬಹುದು.

“ಅಯ್ಯೋ, ಆ ಒಂದು ರೂಪಾಯಿ ನನಗೇಕೆ ಇನ್ನು ? ನಿನಗೇ ಕೊಟ್ಟುಬಿಡುತ್ತೇನೆ,” ಎಂದ ಸ್ವಾಮಿ. ಸ್ವಾಮಿಯ ಮನಸ್ಸಿನಲ್ಲಿ ಒಂದೆ ರಡು ಶಂಕೆಮೂಡಲು ಆಸ್ಪದವಿದ್ದರೂ ಕೋಚ್‌ನವನ ವಾಗ್ಧರಿಯಲ್ಲಿ ಅವೆಲ್ಲವೂ ಕೊಚ್ಚಿಕೊಂಡು ಹೊರಟುಹೋದವು. ಸಣ್ಣ ನಾಣ್ಯಗಳನ್ನು ದೊಡ್ಡ ನಾಣ್ಯಗಳಾಗಿ ಪರಿವರ್ತಿಸಲು ಕೋಚ್‌ಮ್ಯಾನ್ ಅನುಸರಿಸುತ್ತಿದ್ದ ವಿಧಾನವನ್ನು ತಿಳಿಸಿದ. “ನಮ್ಮ ಮನೆಯಲ್ಲಿ ಪಂಚಲೋಹ

ದಿಂದ ಮಾಡಿದ ಒಂದು ತಪ್ಪಲೆಯಿದೆ. ಅದರಲ್ಲಿ ತಾಮ್ರದ ನಾಣ್ಯಗಳನ್ನೂ ಒಂದು ವಿಚಿತ್ರ ಮೂಲಿಕೆಯನ್ನೂ ಇಡುತ್ತೇನೆ... ನನ್ನ ಕಣ್ಣು ಕಿತ್ತುಹಾಕಿ ಚರ್ಮ ಸುಲಿದು ಹಾಕಿದರೂ ಕೂಡ ಆ ಮೂಲಿಕೆಯ ಹೆಸರು ಯಾರಿಗೂ ಹೇಳೋದಿಲ್ಲ ನಾನು.... ಈ ತಪ್ಪಲೆ, ಆ ಮೂಲಿಕೆ, ಆ ಕಾಸು ಎಲ್ಲವನ್ನೂ ಭೂಮಿ ಒಳಗೆ ಐದು ಮೊಳ ಆಳದ ಗುಂಡಿ ತೋಡಿ, ಒಳಗಿಟ್ಟು ಮಣ್ಣು ಮುಚ್ಚಿ ಅನಾವಾಸ್ಯೆ ದಿನ ಮಧ್ಯರಾತ್ರಿಯಲ್ಲಿ ಒಬ್ಬಂಟಿಗನಾಗಿ ಹೋಗಿ ಆ ಜಾಗದ ಮೇಲೆ ಕೂತು ಯಾವುದೋ ಒಂದು ಮಂತ್ರ ಹೇಳಿದರೆ, ತಗೊ!—ಆ ಕಾಸೆಲ್ಲ ರೂಪಾಯಿ ಆಗಿಬಿಟ್ಟಿರುತ್ತೆ. ಈ ಕಾಸಿ ನಿಂದಲೇ ಬಂಗಾರದ ಸರ್ವರ್ ಬೇಕಾದರೂ ಮಾಡಬಹುದು, ಆದರೆ ಅವಕ್ಕೆ ಬೇರೆ ತರಹದ ಮೂಲಿಕೆಬೇಕು. ಆ ಮೂಲಿಕೆ ತರಬೇಕಾದರೆ ಈ ತನಕ ಯಾವ ನರಸಿಳ್ಳಿಯೂ ಸುಳಿದಿಲ್ಲದ ಕಾಡಿನಲ್ಲಿ ಇನ್ನೂರೈವತ್ತು ಮೈಲಿ ಬರಿಗಾಲಲ್ಲಿ ನಡೆದುಹೋಗಬೇಕು. ಈಗೇಕೆ ಅಷ್ಟು ಫಜೀತಿ?”

“ಆರುಕಾಸು ಹೇಗೆ ಸಂಪಾದಿಸೋದು? ನಿನಗೆ ಯಾವಾಗ ಕೊಡಬೇಕು? ಮತ್ತೆ ಯಾವಾಗ ಸಿಕ್ತೀಯೆ ನೀನು?” ಎಂದು ಕೇಳಿದ ಸ್ವಾಮಿನಾರ್ಥ. “ಈ ತಕ್ಷಣ ತಂದರೆ ಸರಿ; ಇಲ್ಲದೇ ಹೋದರೆ ನಮ್ಮ ಸಾಹೇಬರು ಎಲ್ಲಿಗೋ ಹೋಗ್ತಾರೆ, ಅವರ ಜತೇಲಿ ನಾನೂ ಹೋಗಬೇಕಾಗುತ್ತೆ. ತಿಂಗಳು ಗಟ್ಟಲೆ ವಾಪಸು ಬರೋದೇ ಇಲ್ಲ” ಎಂದು ಕೋಚ್‌ಮ್ಯಾ ಉತ್ತರಕೊಟ್ಟ. “ಹಾಗಾದರೆ ಇನ್ನು ಆರುಗಂಟಿ ಹೊತ್ತು ತಡಿಯಪ್ಪ, ಅಷ್ಟರಲ್ಲಿ ತಂದುಕೊಡ್ತೇನೆ” ಅಂತ ಬೇಡಿಕೊಂಡು ಸ್ವಾಮಿ ಬೇಗ ಬೇಗ ಓಡಿಹೋದ ಮನೆಯ ಕಡೆ.

ಮೊದಲು ಅಜ್ಜೀನ ಕೇಳಿದ. ತನ್ನ ಹತ್ತಿರ ಪುಡಿಗಾಸೂ ಇಲ್ಲವಲ್ಲಾ ಅಂತ ಅಜ್ಜಿ ಕಣ್ಣಲ್ಲಿ ನೀರು ಕೂಡ ಹಾಕಿಕೊಂಡು ಬಿಟ್ಟಳು. ರುಜುವಾತಿಗಾಗಿ ಮರದ ವೆಟ್ಟಿಗೆಯನ್ನು ತಲೆಕೆಳಗುಮಾಡಿ ತೋರಿಸಿದಳು.

“ನಿನ್ನ ದಿಂಬಿನಲ್ಲಿ ದುಡ್ಡು ಸೇರಿಸಿಟ್ಟುಕೊಂಡಿರ್ತೀಯಲ್ಲ ಅದನ್ನು ಕೊಡು.”

“ಇಲ್ಲ ಮಗೂ, ನಾನೆಂದೂ ದಿಂಬಿನಲ್ಲಿ ದುಡ್ಡಿಟ್ಟುಕೊಂಡಿದ್ದೇ ಇಲ್ಲ. ನೀನೇ ನೋಡಿಕೋ, ಬೇಕಾದರೆ.”

ಹಾಸಿಗೆ ಬಿಟ್ಟು ಹೊರಡೆಂದು ಅಜ್ಜಿಗೆ ಆಜ್ಞೆಮಾಡಿ, ಸ್ವಾಮಿಯು ದಿಂಬು, ಜಮಖಾನ ಎಲ್ಲವನ್ನೂ ಚೆನ್ನಾಗಿ ಶೋಧಿಸಿದ.

“ನಿನಗೇಕೆ ದುಡ್ಡು ಈವಾಗ?” ಎಂದು ಕೇಳಿದಳು ಅಜ್ಜಿ.

“ನಿನ್ನ ಹತ್ತಿರ ದುಡ್ಡಿದ್ದರೆ ಕೊಟ್ಟುಬಿಟ್ಟು ಮಾತಾಡು. ಇಲ್ಲದೆ ಹೋದರೆ ಕೆಲಸಕ್ಕೆ ಬಾರದ ಪ್ರಶ್ನೆ ಯಾಕೆ ಹಾಕ್ತೀಯೆ?”

ಅಜ್ಜಿ ಅಮ್ಮನನ್ನು ಕರೆದು ಹೇಳಿದಳು: “ನಿನ್ನ ಹತ್ತಿರ ದುಡ್ಡಿದ್ದರೆ ಈ ಹುಡುಗನಿಗೊಂದು ಆರು ಕಾಸು ಕೊಡಮ್ಮ.” ಅಂತ. ಆದರೆ ಸ್ವಾಮಿ ನಾಥನಿಗೆ ಉಪಕಾರಮಾಡಲು ಯಾರೂ ಸಿದ್ಧರಾಗಿರಲಿಲ್ಲ. ಅಪ್ಪನನ್ನು ಕೇಳಿದ. ಒಂದೇಕ್ಷಣದಲ್ಲಿ ಬೈದು ಕಳಿಸಿಬಿಟ್ಟರು. “ಕಕ್ಷಿಗಾರರಿಂದ ತೊಗೊಂಡ ದುಡ್ಡೆಲ್ಲ ಅಪ್ಪ ಏನುಮಾಡ್ತಾರೋ” ಎಂದು ಸ್ವಾಮಿ ಗೊಣಗಿಕೊಂಡ.

ಕೊನೆಯ ಉಪಾಯ. ಒಂದು ಕೈ ನೋಡೇ ಬಿಡೋಣ ಎಂದು ಕೊಂಡು ತಂದೆಯ ಬೀರು ಹತ್ತಿರ ಹೋದ. ಅಂಬಿಕಾಲಿಟ್ಟುಕೊಂಡು ಕೆನ್ನೆಯನ್ನು ತಣ್ಣಗಿದ್ದ ಆ ಸಿಮೆಂಟು ನೆಲಕ್ಕೆ ತಗಲಿಸಿ ಬೀರೂಕೆಳಗೆ ದೃಷ್ಟಿ ಓಡಿಸಿದ. ಬೀರುವಿನಿಂದ ಒಂದೆರಡು ನಾಣ್ಯಕೆಳಗೆ ಉದುರಿರುತ್ತೆ ಅಂತ ಅವನಿಗೊಂದು ಭಾವನೆ. ಏನೂ ಕಾಣಿಸಲಿಲ್ಲ. ಕೈಚಾಚಿ ತಡಕಾಡಿದ. ಒಂದು ಹಳೇ ಕವರು ಹೊರತು ಬೇರೇನೂ ಸಿಗಲಿಲ್ಲ. ಅದರಲ್ಲಿ ಸ್ವಲ್ಪ ಧೂಳು, ಒಂದು ಸತ್ತ ಜಿರಳೆ. ಕಾಸೂ ಇಲ್ಲ, ಗೀಸೂ ಇಲ್ಲ.

ಇನ್ನೊಂದು ನಂಬಿಕೆಯಿತ್ತು ಅವನಿಗೆ. ದೇವರಲ್ಲಿ ಸಾಕಾದಷ್ಟು ಭಕ್ತಿಯಿದ್ದರೆ ಯಾವ ಮಾಯ, ಯಾವ ಮ್ಯಾಜಿಕ್ ಬೇಕಾದರೂ ಮಾಡಬಹುದು ಅಂತ. ಯಾರು ದೇವರನ್ನು ವ್ರಾಧಿಸುತ್ತಾರೋ ಅವರಿಗೆ ದೇವರು ತಪ್ಪದೆ ಸಹಾಯಮಾಡುತ್ತಾನೆ ಎಂದು ಎಬನೀಜರ್ ಕ್ಲಾಸ್‌ನಲ್ಲಿ ಹೇಳಿದ್ದು ಜ್ಞಾಪಕಕ್ಕೆ ಬಂತು.

ಒಂದು ಸಣ್ಣರಟ್ಟಿನ ಡಬ್ಬಿ ತೆಗೆದುಕೊಂಡ. ಅದರಲ್ಲಿ ಸ್ವಲ್ಪ ಮರಳು ತುಂಬಿದ. ಅದರ ಮೇಲೆ ಗುಂಡಗಿದ್ದ ಎರಡು ನುರುಜುಗಲ್ಲಿಟ್ಟು. ಅದರ ಮೇಲೆ ಸ್ವಲ್ಪ ಚಿಗುರೆಲೆ ಇಟ್ಟು. ಇದಿಷ್ಟನ್ನು ತೆಗೆದುಕೊಂಡು ಹೋಗಿ

ದೇವರ ಮನೆಯ ಮೂಲೆಯಲ್ಲಿಟ್ಟ. ದೇವರಮನೆ ತುಂಬಇಕ್ಕಟ್ಟು, ಗೋಡೆಯ ಮೇಲೆ ಹತ್ತು ಹನ್ನೆರಡು ದೇವರಪಟ ತೂಗುಹಾಕಿತ್ತು. ಸಣ್ಣದೊಂದು ಮಂದಾಸನದ ಮೇಲೆ ತಾಮ್ರ, ಹಿತ್ತಾಳೆ, ಕಂಚು, ಬೆಳ್ಳಿ ಇವುಗಳ ವಿಗ್ರಹಗಳಿದ್ದವು. ಯಾವಾಗಲೂ ಅಲ್ಲಿ ಹೂವು, ಕರ್ಪೂರ, ಊದುಕಡ್ಡಿ, ಇವುಗಳ ವಾಸನೆಯೇ.

ಸ್ವಾಮಿನಾಥ ಬಹಳ ಭಕ್ತಿಯಿಂದ ಮಂದಾಸನದ ದೇವರ ಮುಂದೆ ನಿಂತುಕೊಂಡು ರಟ್ಟಿನ ಡಬ್ಬಿಯಲ್ಲಿ ಏನೇನಿದೆ ಎಂಬುದನ್ನು ದೇವರಿಗೆ ನಿವೇಧಿಸಿಕೊಂಡ. ತನಗೆ ದುಡ್ಡು ಏತಕ್ಕೆ ಬೇಕೆಂಬುದನ್ನು ವಿವರಿಸಿ, ಆ ನುರುಜುಗಲ್ಲು ಎರಡನ್ನೂ ಎರಡು ಮೂರು ಕಾಸಾಗಿ ಮಾರ್ಪಡಿಸಿಪ್ಪಾ ಎಂದು ಪ್ರಾರ್ಥಿಸಿಕೊಂಡ. ದೇವರು ತನಗೆ ಈ ವರ ದಯಪಾಲಿಸಿದರೆ ತಾನು ಹೆಬ್ಬೆರಳು ಚೀಪುವುದು ಬಿಟ್ಟುಬಿಡುತ್ತೇನೆಂದು ಮಾತುಕೊಟ್ಟ. ಬಿಗಿಯಾಗಿ ಕಣ್ಣುಮುಚ್ಚಿಕೊಂಡು, “ಸ್ವಾಮಿ, ದೇವರೇ, ಶ್ರೀರಾಮ ಚಂದ್ರ, ರಾವಣನಿಗೆ ಹತ್ತು ತಲೆಗಳಿದ್ದರೂ ಅವನನ್ನು ನೀನು ಕೊಂದಿದ್ದೀಯ ; ಅಂಥಾವನು ನನಗೆ ಆರು ಕಾಸು ಕೊಡಲಾರೆಯಾ?.....ಈಗ ನಿನಗೆ ಆರು ಕಾಸು ಕೊಟ್ಟರೆ, ನನಗೆ ಚಕ್ರ ಯಾವಾಗ ತಂದುಕೊಡ್ತೀಯ ? ಹೋಗಲಿ, ಆ ಮೂಲಿಕೆ ಯಾವುದು ಅನ್ನೋದಾದರೂ ಹೇಳು....ಮಣಿ, ಚಕ್ರ ಸಂಪಾದಿಸೋಕೆ ಸುಲಭವಾದ ದಾರಿ ಏನು ಗೊತ್ತೇನೋ?.....ರಾಮ, ರಾಮಾ, ಆರು ಕಾಸು ಕೊಡಪ್ಪ, ಒಂದು ವರ್ಷ ಬೆರಳು ಚೀವೋದೇ ಇಲ್ಲ....” ಎಂದು ಒಟಗುಟ್ಟಿದ.

ಅರ್ಥಗಂಟಿ ವಾಯಿದೆ ಗೊತ್ತುಮಾಡಿಕೊಂಡ. ಆ ಅರ್ಥಗಂಟಿ ಮುಗಿಯೋ ಹೊತ್ತಿಗೆ ಕಲ್ಲು ಕಾಸಾಗಿರುತ್ತದೆ. ಆಗ ದೇವರಮನೆಗೆ ಹೋಗಿ ಕಾಸನ್ನು ಎತ್ತಿಕೊಂಡು ಕೋಚ್‌ಮ್ಯಾನ್ ಹತ್ತಿರ ಓಡಬಹುದು ಎಂದು ತೀರ್ಮಾನಮಾಡಿಕೊಂಡು ಮನೆಯ ಹಿಂದೆ ಇದ್ದ ಸೀಬೆಮರ ಹತ್ತಿ ಕೂತುಕೊಂಡ.

ಹತ್ತುನಿಮಿಷ ಆಯಿತು. ಸ್ವಾಮಿ ಓಡೋಡುತ್ತ ಬಂದ ದೇವರ ಮನೆಗೆ. ಮಂದಾಸನದ ಮುಂದೆ ಅಡ್ಡಬಿದ್ದು ಎದ್ದ. ರಟ್ಟಿನ ಡಬ್ಬಿಯನ್ನು ಎತ್ತಿಕೊಂಡು ಓಡಿದ ಸೀಬೆಯ ಮರದ ಅಡಿಗೆ. ಎದೆ ಡವಡವಗುಟ್ಟು

ತ್ತಿತ್ತು. ಡಬ್ಬಿಯನ್ನು ಮಗುಚಿ, ಮರಳು, ಎಲೆಗಳು ಇವುಗಳ ನಡುವೆ ಕೈಯಿಟ್ಟು ನೋಡಿದ. ಆ ಎರಡು ಕಲ್ಲೂ ಸಿಕ್ಕಿತು. ಆ ರಟ್ಟಿನ ಡಬ್ಬಿ, ಆ ಮರಳು, ಆ ಎಲೆಗಳು, ಕಾಸಾಗಿ ಮಾರ್ಪಡದೆ ಹಾಗೆಯೇ ಉಳಿದಿದ್ದ ಆ ಎರಡು ಕಲ್ಲುಗಳು ಇವನ್ನು ಕಂಡು ಅವನಿಗೆ ರೋಮ ರೋಮದಲ್ಲೂ ರೋಷವೇರಿತು. ದೇವರುಗಳ ಈ ತಾತ್ಸಾರದಿಂದ ಅವನ ಮನ ನೊಂದಿತು. ಕಣ್ಣಲ್ಲಿ ನೀರು ತುಂಬಿಬಂತು. ಬಾಯಿಗೆ ಬಂದಹಾಗೆ ದೇವರುಗಳನ್ನೆಲ್ಲ ಬೈಯ್ಯೋಣವೆಂದು ಒಂದು ಮನಸ್ಸು. ಆದರೆ ಹಾಗೆ ಮಾಡಲು ಭಯ. ಅದರ ಬದಲು, ಆ ರಟ್ಟಿನ ಡಬ್ಬಿಯನ್ನು ಚೆನ್ನಾಗಿ ತುಳಿದುತುಳಿದು, ಇಲ್ಲಂದಲ್ಲಿಗೆ ಅಲ್ಲಂದಿಲ್ಲಿಗೆ ಒದ್ದು ತನ್ನ ರೋಷ ತೀರಿಸಿಕೊಂಡ. ಇದ್ದ ಕೈದ್ದಂತೆ ಇದೂ ಕೂಡ ದೇವರಿಗೆ ಸರಿದೋರದೆ ಹೋಗಬಹುದಲ್ಲವೇ ಎನ್ನಿಸಿತು. ಅಯ್ಯೋ, ಸ್ವಾಮಿ, ಕೋಪಮಾಡಿಕೋಬೇಡಾಪ್ಪ. . . . ದುಡ್ಡೆಲ್ಲದಿದ್ದರೆ ಪೀಡೆಹೋಯಿತು. ದೇವರು ಮುನಿಸಿಕೊಂಡರೆ ಏನು ಗತಿ? ಸರೀಕ್ಷೆಯಲ್ಲಿ ಫೇಲುಮಾಡಿಸಿಬಿಡಬಹುದು; ಅಪ್ಪನ್ನ ಸಾಯಿಸಿ ಬಿಡಬಹುದು. ಅಥವಾ ಅಮ್ಮನ್ನೋ, ಅಜ್ಜನ್ನೋ, ಅಥವಾ ಪಾಪನ್ನೋ ಕೊಂದುಬಿಡಬಹುದು! ಡಬ್ಬಿನ ತಿರುಗಿ ಎತ್ತಿಕೊಂಡು ಕಣ್ಣಿಗೆ ಒತ್ತಿ ಕೊಂಡ. ಮರಳು, ಕಲ್ಲು, ಮುದುರಿ ಅಜ್ಜ ಬಜ್ಜಿಯಾಗಿದ್ದ ಎಲೆ ಎಲ್ಲ ವನ್ನೂ ಮತ್ತೆ ಅದರೊಳಗಿರಿಸಿದ. ಬಾಳೆ ಮರದ ಬುಡದ ಬಳಿ ಪುಟ್ಟ ಗುಳಿತೋಡಿ ಅದರೊಳಗೆ ಡಬ್ಬಿಯನ್ನು ಹೂತು, ಭಕ್ತಿಯಿಂದ ಕೈಮುಗಿದ.

೨

ಇದಾಗಿ ಹತ್ತು ನಿಮಿಷ ಕಳೆದಿಲ್ಲ. ಆಗಲೇ, ಸ್ವಾಮಿನಾಥ ಅಬೂ ಗಲ್ಲಿಗೆ ಓಡಿಹೋಗಿ ಮಣಿಯ ಮನೇ ಮುಂದೆ ನಿಂತು ಎರಡು ಮೂರು ಸಲ ಸಿಕ್ಕುಹಾಕಿದ, ಮಣಿಯ ಸುಳಿವು ಕಾಣಿಸಲಿಲ್ಲ, ಸ್ವಾಮಿನಾಥ ಮೆಟ್ಟಲು ಹತ್ತಿ ಬಾಗಿಲು ತಟ್ಟಿದ. ಬಾಗಿಲ ಸರಪಣಿ ಸದ್ದಾಯಿತು. ಸ್ವಾಮಿನಾಥನ ಮನಸ್ಸು ಪುಕಪುಕಾ ಅಂತಿದೆ. ಮಣಿಯ ಬದಲು ಬೇರೆ ಯಾರಾದರೂ ಬಂದು “ಏನು” ಎಂದು ಕೇಳಿದರೆ ಏನು ಹೇಳುವುದು? ಬಾಗಿಲು ತೆರೆಯಿತು. ಸ್ವಾಮಿಯ ಮನಸ್ಸು ದಸ್ಸೆಂದಿತು. ಪೊದೆಯಂತೆ

ಹುಬ್ಬುಗಳಿದ್ದ ಎತ್ತರವಾದ ಮನುಷ್ಯ ಹೊರಗೆ ಬಂದು ಸ್ವಾಮಿಯನ್ನು ನೋಡಿ “ಯಾರು ನೀನು” ಎಂದು ಕೇಳಿದ.

“ನೀವು ಯಾರು? ಮಣಿ ಎಲ್ಲಿ?” ಎಂದು ಸ್ವಾಮಿ ಕೇಳಿದ. ತಾನು ಮಣೇನ ನೋಡೋಕೆ ಬಂದೆ, ಅವನ ಬದಲು ಇವರು ಯಾರೋ ಬೇರೆಯವರು ಬಂದರು, ಇವರು ಯಾರೂ ಅಂತ ತನಗೆ ತಿಳಿಯದು, ತಿಳಿದುಕೊಳ್ಳಬೇಕೆಂದು ಆಸೆ. ಇಷ್ಟು ಅರ್ಥವೂ ಅವನ ಎರಡು ಚಿಕ್ಕ ಪ್ರಶ್ನೆಗಳಲ್ಲಿ ಅಡಕವಾಗಿತ್ತು. ಮನಸ್ಸಿನ ತಳಮಳದಲ್ಲಿ ತನ್ನ ಮನಸ್ಸಿನಲ್ಲಿದ್ದುದನ್ನು ಸರಿಯಾದ ರೂಪದಲ್ಲಿ ಹೇಳುವುದಕ್ಕೆ ಕೂಡ ಅವನಿಗೆ ಸಾಧ್ಯವಾಗಲಿಲ್ಲ.

“ಏನು, ನನ್ನ ಮನೆಗೇ ಬಂದು ನೀನು ಯಾರು ಅಂತ ಕೇಳಿ ಯಲ್ಲ, ನೀನು ಯಾರಯ್ಯ ದೊಡ್ಡ ಮನುಷ್ಯ” ಎಂದು ಗುಟುರುಹಾಕಿದ ಈ ಪೊದೆಹುಬ್ಬುರಾಯ. ಸ್ವಾಮಿನಾರ್ಥಕ್ಕೆ ದಿಕ್ಕು ತೋಚದೆಹೋಯಿತು. ವಾಸಸ್ಸು ಹೊರಡಲು ಅಣಿಯಾಗಿ ಮೆಟ್ಟಿಲಿಳಿದ. ಅಷ್ಟರಲ್ಲಿ ಪೊದೆಹುಬ್ಬು “ಬಾರಯ್ಯ ಇಲ್ಲಿ, ಹುಡುಗ” ಎಂದು ಅಪ್ಪಣೆಮಾಡಿದ. ನಿರ್ಲಕ್ಷ್ಯ ಮಾಡುವಂತಿರಲಿಲ್ಲ ಆ ಅಪ್ಪಣೆ. ಮರುಮಾತಾಡದೆ ಸ್ವಾಮಿ ಮತ್ತೆ ಮೆಟ್ಟಿಲನ್ನು ನಿಧಾನವಾಗಿ ಹತ್ತಿದ. ಬೆದರಿಕೆಯಿಂದ ಕಣ್ಣುಗುಡ್ಡೆ ಉಬ್ಬಿ ಕೊಂಡಿತ್ತು. “ಅಲ್ಲಯ್ಯಾ? ಯಾಕಯ್ಯಾ ಓಡಿಹೋಗ್ತಾ ಇದ್ದೀ? ಮಣೇನ ನೋಡೋಕೆ ಬಂದಿದ್ದರೆ ನೋಡದೇನೆ ಏಕೆ ಹೊರಟು ಹೋಗ್ತೀಯೆ?” ಎಂದ ಪೊದೆಹುಬ್ಬುರಾಯ.

“ಸರವಾ ಇಲ್ಲ” ಎಂದ ಸ್ವಾಮಿ ತಡವರಿಸುತ್ತ.

“ಒಳಗೆ ಹೋಗು, ಮಣಿ ಇದ್ದಾನೆ, ಮಾತಾಡಿಕೊ.”

ಭಯಪಟ್ಟುಕೊಂಡು ಸ್ವಾಮಿ ಒಳಕ್ಕೆ ಹೋದ. ಮಣಿಬಾಗಿಲ ಹಿಂದೆಯೇ ನಿಂತಿದ್ದ. ಮಣಿಯ ಪೌರುಷ ಮನೆಯೊಳಗೆ ಸುತರಾಂ ಕಾಣಿಸಿರಲಿಲ್ಲ. ಸ್ವಾಮಿ ಮಣಿ ಇಬ್ಬರೂ ಒಬ್ಬರನ್ನೊಬ್ಬರು ನೋಡುತ್ತ ನಿಂತುಬಿಟ್ಟರು. ಒಂದು ಮಾತೂ ಹೊರಬೀಳಲಿಲ್ಲ. ಪೊದೆ ಹುಬ್ಬುರಾಯ ಇವರ ಕಡೆಗೆ ಬೆನ್ನುಮಾಡಿಕೊಂಡು ಹೊಸಲು ಮೇಲೆ ನಿಂತು ಕೊಂಡಿದ್ದ. ಆತನ ಕಡೆ ಬೆರಳು ತೋರಿಸಿ ಯಾರವರು ಎನ್ನುವಂತೆ



“ ఈ బడవాన నోడి—ఆవను యారో ననగే గోత్తే ఇల్ల ... ”



“ ಓಡೋ ಓಡೋ, ಸ್ವಾಮಿ ” ಎಂದು ಹೇಳಿ ತಾನೇ ಮಾದರಿ ಹಾಕಿ ಕೊಟ್ಟ.

ಸ್ವಾಮಿ ತಲೆ ಕುಣಿಸಿದ. “ ದೊಡ್ಡಪ್ಪ ” ಎಂದು ಮಣೆ ಪಿಸುಗುಟ್ಟಿದ. ದೊಡ್ಡಪ್ಪ ತಕ್ಷಣ ಇವರ ಕಡೆ ತಿರುಗಿ, “ ಯಾಕ್ರೋ ಮಾನಗೌರಿಗಳ ಹಾಗೆ ನಿಂತಿದ್ದೀರಿ? ಇದಕ್ಕೇನೇನು ಬಂದದ್ದು? ನಾಲಗೆಗೆ ಸ್ವಲ್ಪ ಕಸರತ್ತು ಕೊಡ್ರಣ್ಣಾ ” ಎಂದ. ಆತ ಈ ಬುದ್ಧಿವಾದ ಹೇಳಿ ಮುಗಿಸುವ ವೇಳೆಗೆ ಮನೆಯಮುಂದೆ ಎರಡು ನಾಯಿಗಳು ಬಲವಾಗಿ ಕಚ್ಚಾಡಹತ್ತಿದುವು. ಅವುಗಳ ಗಲಾಟೆ ತಡೆಯಲಾರದೆ ಅವುಗಳನ್ನು ಹೊಡೆದಟ್ಟಲಿಕ್ಕೈದು ದೊಡ್ಡಪ್ಪ ಹೊರಟ. ಇವರ ಮಾತು ಕೇಳಿಸದಷ್ಟು ದೂರದಲ್ಲಿದ್ದ ಆತ. ಸ್ವಾಮಿ ಕೇಳಿದ: “ ನಿಮ್ಮ ದೊಡ್ಡಪ್ಪಾ? ನನಗೆ ಗೊತ್ತೇಇರಲಿಲ್ಲ. ಲೋ ಮಣೆ, ಈಗ ಸ್ವಲ್ಪ ಬರೋಕಾಗೊಲ್ವೇನೊ?.....ಉಹಾನೇ?..... ಬಹಳ ಅರ್ಜೆಂಟ್ ಕೆಲಸ ಇತ್ತೋ, ನನಗೆ-ಬಹಳ ಅರ್ಜೆಂಟ್-ಆರು ಕಾಸು-ಬೇಕೇಬೇಕು-ಕೋಚ್‌ಮ್ಯಾಕ್ ಹೊರಟೋಗ್ತಾನೆ-ವಾರಗಟ್ಟಲೆ ಬರೊಲ್ಲ-ತಿರುಗಿ ಈ ಅವಕಾಶ ಸಿಕ್ಕೊಲ್ಲ-ಚಕ್ರ ಇಲ್ಲದೆಹೋದರೆ ಹೇಗೆ ಸಾಧ್ಯ.....” ಸ್ವಲ್ಪ ಹೊತ್ತು ಮಾನ. ಮಣೆಯ ದೊಡ್ಡಪ್ಪ ಜೈಯುತ್ತಾ, ಗದರುತ್ತಾ, ನಾಯಿಗಳನ್ನು ಹೊಡೆಯಲು ಕಲ್ಲುಗಳಿಗಾಗಿ ಹುಡುಕಾಡುತ್ತ ಸುತ್ತಾಡುತ್ತಿದ್ದರು. ಸ್ವಾಮಿ ಮಾತು ಮುಂದುವರಿಸಿದ: “ ನನ್ನ ಪ್ರಾಣವೆಲ್ಲ ಚಕ್ರದ ಮೇಲೆ ಇದೆ. ನೀಕೊಡದೆ ಹೋದರೆ ನನ್ನ ಗತಿ ಆಯ್ತು, ಬೇಗ, ಬೇಗ, ಎಲ್ಲಿ? ”

“ ನನ್ನ ಹತ್ತಿರ ದುಡ್ಡಿಲ್ಲ. ನನಗೆ ಯಾರೂ ಒಂದು ಪುಡಿಗಾಸೂ ಕೊಡೊಲ್ಲ. ” ಎಂದ ಮಣೆ.

ಸ್ವಾಮಿನಾಥನ ಆಸೆಯೆಲ್ಲ ಮಣ್ಣುಗೂಡಿತು. “ ನಿಮ್ಮ ದೊಡ್ಡಪ್ಪ ಎಲ್ಲಿಡ್ತಾರೆ ದುಡ್ಡು? ಆ ಪೆಟ್ಟಿಗೆಲಿ ನೋಡು. ”

“ ನನಗೆ ಗೊತ್ತಿಲ್ಲ ”

ರಸ್ತೆಯಿಂದ ದೊಡ್ಡಪ್ಪ ಕೂಗಿದರು: “ ಮಣೇ, ಬಾರೋ ಇಲ್ಲಿ. ಈ ಸಿಶಾಚಿಗಳನ್ನ ಟ್ಟೋ. ಒಂದು ಕಲ್ಲು ತಾ ಇಲ್ಲಿ ”

೩

“ ರಾಜಂ, ನನ್ನ ಜೊತೇಲಿ ಒಬ್ಬ ಪೊಲೀಸ್‌ನವನ್ನ ಕಳಿಸಿಕೊಡೋ ” ಎಂದು ಇದಾದ ಎರಡು ವಾರಗಳ ಮೇಲೆ ಸ್ವಾಮಿ ಕೇಳಿದ.

“ ಪೊಲೀಸ್‌ನವನ್ನೇ ? ಯಾತಕ್ಕೆ ? ”

“ ಈ ಊರಲ್ಲಿ ಒಬ್ಬ ನೀಚ ಇದ್ದಾನೆ. ನನ್ನ ದುಡ್ಡು ದೋಚಿ ಕೊಂಡು ಬಿಟ್ಟಿದ್ದಾನೆ ಅವನು,” ಎಂಬುದಾಗಿ ಕೋಚ್‌ಮ್ಯಾನ್ ವ್ಯವಹಾರ ವನ್ನೆಲ್ಲ ರಾಜಂಗಿ ವಿವರಿಸಿದ ಸ್ವಾಮಿ. “ ಅಷ್ಟೇ ಅಲ್ಲ, ಈಗಿಲ್ಲಾದರೂ ಸಿಕ್ಕಿದರೆ ನನ್ನ ಗುರುತೇ ಇಲ್ಲದವನ ಹಾಗೆ ನಟಿಸ್ತಾನೆ. ಅವನ ಮನೇಗೆ ಹೋದರೆ ಮನೇಲಿಲ್ಲ ಅಂತಾರೆ. ಆದರೆ ಅವನು ಒಳಗಡೇನೇ ಯಾರ ಕೈಲಾದರೂ ಮಾತಾಡ್ತಾ ಇರೋದು ಚೆನ್ನಾಗಿ ಕೇಳಿಸುತ್ತೆ. ಇನೂ ನಾನು ಹಲಹಡಿದರೆ, ನಾಯನ್ನ ಛೂ ಬಿಟ್ಟು ಸಾಯಿಸಿಬಿಡ್ತೀನಿ ಅಂತ ಹೇಳಿಕಳಿಸ್ತಾನೆ.”

“ ಅವನ ಹತ್ತಿರ ನಾಯೀ ಬೇರೆ ಇದ್ದೇನು?” ಎಂದ ರಾಜಂ.

“ ಏನೋಪ್ಪ. ಇಷ್ಟು ದಿನವಾದರೂ ನಂಗೊಂದು ಕಾಣಿಸಿಲ್ಲಾಪ್ಪ”

“ ಹಾಗಾದರೆ ಬಾಗಿಲು ತಳ್ಳಿಕೊಂಡು ಮನೆಯೊಳಕ್ಕೆ ನುಗ್ಗಿ ಚೆನ್ನಾಗಿ ಒದ್ದು ಬಿಡೋದು ತಾನೆ ? ”

“ ನೋಡು, ಅದೆಲ್ಲ ಬಾಯಲ್ಲಿ ಹೇಳೋದು ಸುಲಭ; ಅವನನ್ನು ನೋಡೋಕೆ ಹೋದಾಗಲೆಲ್ಲ ನನಗೆ ನಡುಕ ಹುಟ್ಟಿಹೋಗುತ್ತೆ. ಆ ಗಾಡೀವನ ಮನೇಲಿ ಏನೇನಿರೋತ್ತೋ ಯಾರಿಗೆ ಗೊತ್ತು ? ಅವನು ಕುದು ರೇನೆ ಛೂ ಬಿಟ್ಟರೆ ? ”

“ ಬಿಟ್ಟರೆ ಬಿಡಲಿ, ಕುದುರೆ ನಿನ್ನನ್ನೇನೂ ತಿನ್ನೊಲ್ಲ.”

“ ತಿನ್ನೊಲ್ಲವೆ ? ನಿಜವಾಗಿ ? ಬಾ ನನ್ನ ಜೊತೇಲಿ ನಮ್ಮ ದರ್ಜೆ ರಂಗನಹತ್ತಿರ, ಕೇಳಿಸ್ತೇನೆ. ಹುಲಿಗಳಿಗಿಂತ ಒಂದೊಂದು ಸಲ ಕುದುರೆಗಳೇ ಕ್ರೂರವಾಗಿರುತ್ತಂತೆ, ಸವಾರಿಮಾಡೋವರೇ ತಿಂದು ಹಾಕುತ್ತಂತೆ.” ಎಂದ ಸ್ವಾಮಿ, ಬಹಳ ನಂಬಿಕೆಯಿಂದ.

“ ಹೋಗಲಿ. ಹಾಗೆ ಗೇಟ್ ಹತ್ತಿರಾನೇ ಕಾಯ್ತಾ ಇದ್ದು ಅವನು ಬಂದ ಕೂಡಲೆ ಹಿಡಕೊಂಡು ಬಿಡು.....” ಎಂದು ರಾಜಂ ಸೂಚಿಸಿದ.

“ ಹಾಗೂ ಪ್ರಯತ್ನ ಮಾಡಿದೆ. ಸರಿಹೋಗಲಿಲ್ಲ, ಯಾಕೇನ್ನು ? ಅವನು ಯಾವಾಗಲೂ ಕೋಚ್ ಮೇಲೆ ಕೂತಿರ್ದಾನೆ. ನಾನು ಕಾಣಿಸಿದ ಕೂಡಲೆ ತನ್ನ ಉದ್ದಾನೆ ಚಾವಟೇನ ತೆಗೆದು ರೋಯ್ ಅಂತ ಬೀಸ್ದಾನೆ. ನಾನು

ಹಾಗೂ ಹೀಗೂ ತಪ್ಪಿಸಿಕೊಂಡು ಬಲವಾಗಿ, “ಕೊಡೋ ನನ್ನ ಕಾಸೂ” ಅಂತ ಕೂಗ್ತೀನಿ. ಆದರೆ ಏನು ಪ್ರಯೋಜನ? ಕುದುರೆ ಟಪಟಪಾಂತ ಓಡಿಹೋಗುತ್ತೆ. ಅಲ್ಲ ನೋಡೋ, ಎರಡಾಣೆಗೆ ದಗಾ ಹಾಕಿಟ್ಟಿದ್ದಾನೆ.

“ಆರು ಕಾಸೂ ಅಂದೆಯಲ್ಲೋ?”

“ಇನ್ನು ಎರಡುಸಲ ಆರಾರು ಕಾಸು ಇಸ್ಕೊಂಡ ಕಣೋ.”

“ಹಾಗಾದರೆ ಒಂದೂವರಾಣೆ ಮಾತ್ರ ಆಯಿತು.”

“ಇಲ್ಲವೋ ರಾಜಂ. ಎರಡಾಣೆ ಕಾಣೋ.”

“ಲೋ ಮಹಾರಾಯ, ಹನ್ನೆರಡು ಕಾಸು ಹಾಕಿದರೆ ಒಂದಾಣೆ ಅಲ್ಲವೇನೋ? ನೀನು ಮೂರು ಸಲ ಆರಾರು ಕಾಸು ಕೊಟ್ಟೆ, ಹದಿನೆಂಟು ಕಾಸಾಯಿತು. ಅಂದರೆ ಒಂದೂವರಾಣೆ ಆಯಿತು.”

“ಲೋ ಸುಮ್ಮನೆ ಪಂಚಾಯಿತಿ ಮಾಡಬೇಡ ಕಾಣೋ. ಒಂದಾಣೆಗೆ ಎಷ್ಟು ಕಾಸಾದರೆ ನಮಗೇನಂತೆ?”

“ನೋಡು, ದುಡ್ಡಿನ ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿರಬೇಕು.... ಹೂ, ಹೇಳು ಆಮೇಲೆ.”

“ಕೋಚ್‌ಮ್ಯಾಕ್ ಮೊದಲು ನನ್ನಿಂದ ಆರು ಕಾಸು ಈಸ್ಕೊಂಡ. ಎರಡು ದಿನದಲ್ಲೇ ಬೆಳ್ಳೇ ರೂಪಾಯಿ ತಂದುಕೊಡ್ತೀನಿ ಅಂತ ಪ್ರಮಾಣ ಮಾಡಿದ. ನಾಲ್ಕು ದಿನವಾದರೂ ಕೈಗೆ ಸಿಕ್ಕಲಿಲ್ಲ. ಆಮೇಲೆ ಸಿಕ್ಕಿದವನು ಮೂಲಿಕೆಗೆ ಹನ್ನೆರಡು ಕಾಸಾಯಿತು, ಇನ್ನೂ ಆರು ಕಾಸು ಕೊಡೂ ಅಂದ. ತಿರುಗಿ ತಲೆ ತಪ್ಪಿಸಿಕೊಂಡ. ತಿರುಗಿ ಒಂದು ಸಲ ಆರು ಕಾಸು ಬೇಕೇಬೇಕು, ಇಲ್ಲದೆ ಹೋದರೆ ಎಲ್ಲಾ ವ್ಯರ್ಥವಾಗುತ್ತೆ ಅಂತ ಹೇಳಿ ಇಸ್ಕೊಂಡ. ಆಮೇಲೆ ಅವನನ್ನು ನೋಡೋಕೆ ಹೋದಾಗಲೆಲ್ಲ ಒಂದಲ್ಲ ಒಂದು ನೆಸ ಹೇಳಿ ನುಣುಚಿಕೊಂಡ. ತುಂಬ ಗಾಳಿ, ಬಿಸಿಲು, ಆದ್ದರಿಂದ ಸ್ವಲ್ಪ ನಿಧಾನ ಆಗ್ತಾ ಇದೇ ಅಂತ ಎರಡು ಮೂರು ಸಲ ಹೇಳಿದ. ಆಮೇಲೆ ಮೊನ್ನೆ ಸಿಕ್ಕಿ, ‘ನೀನು ಯಾರೋ, ನನಗ್ಯಾವಾಗ ದುಡ್ಡು ಕೊಟ್ಟಿದ್ದೋ?’ ಅಂತ ಅಂದುಬಿಟ್ಟ ನೋಡಿದ್ಯಾ ಅವನ ಮೋಸ ಹೇಗಿದೆ? ಆ ದುಡ್ಡು ಹೋದರೆ ಹೋಯಿತು. ಆದರೆ ಅವನ ಮಗ ಇದ್ದಾನೆ, ಕಪ್ಪಗೊಬ್ಬ ಕೊರಮ, ಅವನ್ನ ಕಂಡರಾಗೊಲ್ಲ ನನಗೆ ನನ್ನನ್ನ

ನೋಡಿದಾಗಲೆಲ್ಲ ಅಣಕಿಸ್ತಾನೆ. ತೊಟ್ಟುತುಂಬ ಬಚ್ಚಲ ಕೊಚ್ಚೆ ನೀರು ತುಂಬಿಕೊಂಡು ಬಂದು ತಲೆ ಮೇಲೆ ಸುರೀತೀನಿ, ಅಂತ ಹೆದರಿಸ್ತಾನೆ. ಅಂದು ಒಂದು ದಿನ ಚಾಕು ತೋರಿಸಿ ತಿವೀತೀನಿ ಅಂದ. ಅವನ್ನ ಹಿಡ ಕೊಂಡು ಬಲವಾಗಿ ತದಿಕಿದರೆ ಸರಿ, ಅವರಪ್ಪ ತುಟಿಪಿಟಕ್ಕನ್ನದೆ ಆ ಎರಡಾಣೇನ ಕಕ್ತಾನೆ. ಅದೇ ದಾರಿ.”



ಮಾರನೆಯ ದಿನ ಮಣಿ, ಸ್ವಾಮಿ ಇಬ್ಬರೂ ಕೋಚ್‌ಮ್ಯಾನ್ ಮನೆಗೆ ಹೊರಟರು. ತನ್ನ ಸಂಗಾತಿಗಳಿಗೆ ಹೇಳದೇ ಹೋಗಿದ್ದರೇನೆ ಚೆನ್ನಾಗಿತ್ತಲ್ಲವ್ವ ಎಂದು ಸ್ವಾಮಿಗೆ ಅನ್ನಿ ಸಹತ್ತಿತು. ಯಾಕೋ ಕೆಲಸ ವೆಲ್ಲ ತನ್ನ ಹತೋಟಿ ಮೀರಿ ಹೋಯಿತು. ರಾಜಂ ಮಣಿ ಇಬ್ಬರೂ ಪ್ರವೇಶಿಸಿಬಿಟ್ಟಿದ್ದಾರೆ. ಏನೇನು ಮಾಡಿ ಬಿಡ್ತಾರೋ ಅವರು ?

ರಾಜಂ ಒಂದು ಪ್ಯಾನು ಮಾಡಿದ: ಆ ಕೋಚ್‌ಮ್ಯಾನ್ ಮಗನ್ನ ಉಪಾಯವಾಗಿ ಎಳಕೊಂಡು ಬಂದು, ತಮ್ಮನೇಲಿ ಕೂಡಿಹಾಕಿಕೊಂಡು ಬಿಡೋದು ಅಂತ. ಇದನ್ನ ಜಾರಿಗೆ ತರೋವನು ಮಣಿ. ಮೆಲ್ಲಗೆ ಹೋಗಿ ಅವನು ಆ ಹುಡುಗನ ಸ್ನೇಹ ಬೆಳಸಬೇಕು. ಗಿಲಿಟಿನಿಂದ ಎಳಕೊಂಡು ಬರಬೇಕು. ಈ ಕಾರ್ಯದಲ್ಲಿ ಸ್ವಾಮಿನಾಥನ ಪಾತ್ರ ಬಹಳವೇನೂ ಇರಲಿಲ್ಲ—ಕೋಚ್‌ಮ್ಯಾನ್ ಮನೆಯನ್ನು ಮಣಿಗೆ ತೋರಿಸಿದರೆ ತೀರಿತು.

ಸ್ವಾಮಿಯ ಮನೆಯಿಂದ ಕೋಚ್‌ಮ್ಯಾನ್ ಮನೆಗೆ ಒಂದು ಮೈಲಿ. ಊರ ಪಶ್ಚಿಮದಲ್ಲಿ ಕೆಳಚೇರಿಯಲ್ಲಿ ಹತ್ತು ಹನ್ನೆರಡು ಹರುಕು ಮುರುಕು ಗುಡಿಸಿಲಿತ್ತು. ಆ ಗಟ್ಟಿ ವಾಸನೇ ಹೊಡೆಯೋ ಗುಡಿಸಿಲುಗಳಲ್ಲಿ ಕೋಚ್‌ಮ್ಯಾನ್‌ದೂ ಒಂದು.

ಕೆಳಚೇರಿ ಇನ್ನೇನು ಸಿಕ್ಕಿತು ಪ್ರತೀಕಾರದ ಚಕ್ರ ತಿರುಗದಂತೆ ನಿಲ್ಲಿಸಲು ಸ್ವಾಮಿ ಕಡೆಯದೊಂದು ಯತ್ನ ಮಾಡಿ ನೋಡಿದ:

“ಮಣಿ, ಅವನು ದುಡ್ಡು ಹಿಂದಕ್ಕೆ ಕೊಟ್ಟಹಾಗಿ ಜ್ಞಾಪಕಕಾಣೋ”

“ಆ”

“ ಮತ್ತೆ, ನನ್ನ ಜ್ಞಾಪಕಾ ; ಅವನೂ.....

“ ನಿನ್ನ ಜ್ಞಾಪಕ ಅಂದೆಯಾ ? ಎಲ್ಲಿ ಹಾಗಾದರೆ ದುಡ್ಡು ತೋರಿಸು.

“ ಲೋ ಸುಮ್ಮನೆ ಬಿಟ್ಟುಬಿಡೋ. ಆ ಹುಡುಗನ ಗೋಚರಿ ಹೋದರೆ ಏನೇನು ಗಲಾಟೆ ಬರೊತ್ತೋ ಏನೋ, ಬೇಡ ಕಾಣೋ ” ಎಂದು ಸ್ವಾಮಿ ಬೇಡಿಕೊಂಡ.

“ ಮುಜ್ಜೋ ಬಾಯಿ, ಕತ್ತು ಕೆವುಚಿ ಬಿಟ್ಟೀನ್ ”

“ ಮಣಿ, ಲೋ ಮಣಿ—ವೋಲೀಸ್ ನವರು—ಆ ಹುಡುಗನೇ ಏನಾದರೂ—ತುಂಬಾ ಘಾಟೇ ಕಾಣೋ—ಏನೇನ್ಮಾಡಿಬಿಡ್ತಾನೋ ” ಆ ಹುಡುಗನ ಕಂಡರೆ ಬಲು ದಿಗಿಲು ಸ್ವಾಮಿಗೆ. ರಾತ್ರಿಯಹೊತ್ತು ” ಕ್ರೂರವಾದ, ಕೊಳಕಾದ ಕುರಿಯ ಮುಖವೊಂದು ಅವನ ಕಣ್ಣುಮುಂದೆ ಬಂದು ನಿಲ್ಲುವುದು. ಮೈಯೆಲ್ಲ ನಡುಕ ಹುಟ್ಟಿಸುವಂಥ ಆ ಮುಖ ಕೋಚ್‌ಮ್ಯಾಕ್ ಮಗನದು.

“ ಆ ಮೂರನೆಯ ಮನೆಯೇ ಅವನದು ” ಎಂದು ಸ್ವಾಮಿ ಬೆರಳು ತೋರಿದ. ಸದ್ಯ ತನ್ನ ಕೆಲಸತೀರಿತಲ್ಲ ಎಂದು ದೊಡ್ಡದಾಗಿ ಉಸಿರು ಎಳೆದು ಬಿಟ್ಟ.

ಆದರೆ ಮಣಿ ಈ ಕೊನೆಯ ನಿಮಿಷದಲ್ಲಿ ಮೊದಲಿನ ಏರ್ಪಾಡನ್ನು ಬದಲಾಯಿಸಿ, ಮನೆಯ ಬಾಗಿಲವರೆಗೆ ಸ್ವಾಮಿಯೂ ಬಂದೇ ತೀರ ಬೇಕೆಂದು ಹಟ ಹಿಡಿದ. ಒಲ್ಲೆನೆಂದು ಸ್ವಾಮಿನಾಥ ನಡುಬೀದಿಯಲ್ಲೇ ಕೂತು ಮಣ್ಣಿನಲ್ಲಿ ಹಿಮ್ಮಡಿ ಊರಲು ಮೊದಲು ಮಾಡಿದ. ಆದರೆ ಮಣಿಯ ಮಾತಿಗೆ ಎದರು ಹೋಗಲು ಸಾಧ್ಯವೇ ? ಕೋಚ್‌ಮ್ಯಾಕ್ ಮನೆಯ ಬಾಗಿಲವರೆಗೂ ಸ್ವಾಮಿಯನ್ನು ದರದರನೆ ಎಳೆದುಕೊಂಡು ಹೋದ. ಸ್ವಾಮಿ ಬಾಯಿ ಬಾಯಿ ಬಡಕೊಂಡ.

“ ಮಣಿ, ಮಣಿ, ಬಿಡೋ, ಏನು ಮಾಡಿದೆನೋ ನಾನು ? ”

“ ಏ ಕತ್ತಿ, ಎಷ್ಟೋ. ಅವಾಂತರ ” ಎಂದು ಮಣಿ ಕೂಗಿ, ಸ್ವಾಮಿ ಯನ್ನು ಹೊಡೆಯುವುದಕ್ಕೆಂದು ಕೈ ಎತ್ತಿದ.

ಸ್ವಾಮಿನಾಥನಿಗೆ ಅಳು ಬಂತು. ಅಳುವನ್ನು ಅಡಗಿಸುವುದಕ್ಕೆಂದು ಮಣಿ ಸ್ವಾಮಿಯ ಬಾಯನ್ನು ಬಲವಾಗಿ ಅಡುಮಿದ. ಸುತ್ತಲೂ ಸಣ್ಣ

ದೊಂದು ಸಂದಣಿ ಸೇರಿತು ; ಕಡ್ಡಿ ಕೈಕಾಲುಗಳ ಡುಬ್ಬು ಹೊಟ್ಟಿಯ ಮಕ್ಕಳು, ಕಪ್ಪು ಚರ್ಮದ ಕೆದರಿದ ತಲೆಯ ಹೆಂಗಸರು, ಹರಕುಗಡ್ಡದ ಕೆಲವು ಗಂಡಸರು ಘೇರಾಯಿಸಿದರು. ಬಡಕಲು ಕೋಳಿ ಮರಿಗಳು ಕಿಚುಗುಟ್ಟುಕೊಂಡು ಸಡಗರದಿಂದ ಓಡಾಡುತ್ತಿದ್ದವು. ಬಿಸಿಲಿನ ಬೇಗೆ ಬಲವಾಗಿತ್ತು. ಮರವೊಂದರ ನೆರಳಿನಲ್ಲಿ ಎರಡು ಮೂರು ಕಂತ್ರಿ ನಾಯಿ ಗಳು ಮಲಗಿ ಗೊರಕೆ ಹೊಡೆಯುತ್ತಿದ್ದವು. ಕೋಳಿ ಗೂಡು, ಕೊಳಕು ಬಟ್ಟೆ ಇವುಗಳ ನಾತದಿಂದ ಓಕರಿಕೆ ಬರುವಂತಾಗುತ್ತಿತ್ತು. ಸ್ವಾಮಿನಾಥ ತೋರಿಸಿದ ಮನೆಯಿಂದ ಮೂರು ಅಡಿ ಎತ್ತರದ ಅರಬೆತ್ತಲೆ ಮೋಟು ಮನುಷ್ಯನೊಬ್ಬ ಹೊರಗೆ ಬಂದ. ಗುಂಪಿನಲ್ಲಿ ನುಸಿದುಕೊಂಡು, ಚೆನ್ನಾದ ಜಾಗದಲ್ಲಿ ನಿಂತು ಹೆಬ್ಬೆರಳು ಚೀಪುತ್ತ ಈ ಕದನವನ್ನು ಶ್ರದ್ಧೆಯಿಂದ ನೋಡತೊಡಗಿದ. ಸ್ವಾಮಿಯನ್ನು ತೋರಿಸಿ, ಗುಂಪಿನ ಜನಕ್ಕೆಲ್ಲ ಮಣಿ ಹೇಳಿದ: “ ಈ ಭಡವನ್ನ ನೋಡಿ—ಅವನು ಯಾರೋ ನನಗೆ ಗೊತ್ತೇ ಇಲ್ಲ. ಎಲ್ಲಿಂದಲೋ ಬಂದು ಕೊಡೋ ನನ್ನೆರಡಾಣೆ ಅಂತಾ ಇದ್ದಾನೆ. ಇದುವರೆತನಕ ಅವನನ್ನು ನಾನು ನೋಡಿದ್ದೇ ಇಲ್ಲ. ಅವನು ನನಗೆ ಎರಡಾಣೆ ಕೊಟ್ಟಿದ್ದನಂತೆ.”.....ಹೀಗೇ ಕಾಲುಗಂಟೆ ಏನೇನೋ ಹೇಳಿದ ಮಣಿ. ಮಣಿಯ ಮಾತು ಮುಗಿದ ತಕ್ಷಣ ಕೋಚ್‌ಮ್ಯಾಕ್ ಮಗ ಬಾಯಿಂದ ಬೆಟ್ಟು ತೆಗೆದು, “ ಅವನನ್ನು ಜೈಲಿಗೆ ಕಳಿಸಬೇಕು.” ಎಂದ. ಅದಕ್ಕೆ ಮಣಿ ಒಪ್ಪಿಗೆ ಸೂಚಿಸಿ, “ ಬಾ, ಇಬ್ಬರೂ ಇವನನ್ನು ಪೋಲೀಸು ಸ್ಟೇಷನ್ನಿಗೆ ಎಳೆದುಕೊಂಡು ಹೋಗೋಣ ” ಎಂದ.

“ ಉಹಾಪ್ಪ ” ಎಂದ ಹುಡುಗ. ಪೋಲೀಸ್ ಸ್ಟೇಷನ್‌ಗಳು ಎಂದರೆ ಭಯ ಅವನಿಗೆ.

“ ಅವನ್ನ ಪೋಲೀಸ್ ಸ್ಟೇಷನ್ನಿಗೆ ಕರೆದುಕೊಂಡು ಹೋಗಬೇಕು ಎಂತ ನಿನಗೆ ಹೇಗೆ ಗೊತ್ತು? ” ಎಂದು ಮಣಿ ಕೇಳಿದ.

“ ನಂಗೊತ್ತು ”

“ ನಿನ್ನನ್ನು ಈ ಪೋಕರಿ ಹೀಗೇ ಪಿಡಿಸ್ತಾನ್ಯಾ ? ”

“ ಇಲ್ಲ ಎಂದ ” ಹುಡುಗ.

ಸ್ವಾಮಿನಾಥ ಕಣ್ಣೀರು ಕೂಡಿದ ಮುಖದಿಂದ, “ ನಿಮ್ಮ ತಂದೆ

ನನ್ನ ಹತ್ತಿರ ತೋಗೊಂಡ ಎರಡಾಣೆ ಎಲ್ಲೋ ?” ಎಂದು ಕೇಳಿದ ಆ ಹುಡುಗನನ್ನು ಮೊದಮೊದಲು ಜನ ಇವರಿಬ್ಬರನ್ನು ಸಮಾಧಾನ ಮಾಡಲು ನೋಡಿದರು. ಸಾಧ್ಯವಾಗಲಿಲ್ಲ. ಆದುದರಿಂದ ತಮ್ಮ ದಾರಿ ಹಿಡಿದು ಹೊರಟು ಹೋದರು. ಹೀಗೆ ಗುಂಪು ಕರಗಿತ್ತು. ಮಣಿ ಇದ್ದಕ್ಕಿದ್ದಂತೆ ಜೋಬಿನಿಂದ ಹೊಳೆ ಹೊಳೆಯುವ ಕೆಂಪು ಬುಗುರಿಯೊಂದನ್ನು ತೆಗೆದು “ಲೋ, ಇದು ನಿನಗೆ ಬೇಕೇನೋ” ಎಂದು ಹುಡುಗನನ್ನು ಕೇಳಿದ. ಹುಡುಗ ಕೈಚಾಚಿದ.

ಮಣಿ ಹೇಳಿದ: “ಆ, ಇದನ್ನು ಕೊಡೋಕಾಗೊಲ್ಲ. ನನ್ನ ಜೊತೇಲಿ ಬಾ, ಇದಕ್ಕಿಂತ ದೊಡ್ಡ ಬುಗುರಿ ಕೊಡ್ತೀನಿ. ಇಬ್ಬರೂ ಸ್ನೇಹಿತರಾಗೋಣ”

ಹುಡುಗನಿಗೆ ಯಾವ ಅಭ್ಯಂತರವೂ ಇರಲಿಲ್ಲ. “ಆಗಲಿ. ಆದರೆ ಸ್ವಲ್ಪ ಕೊಡು, ನೋಡಿ ಕೊಡ್ತೀನಿ.” ಎಂದು ಕೇಳಿದ. ಮಣಿ ಕೊಟ್ಟ. ಹುಡುಗ ಎರಡು ಮೂರು ಸಲ ಅದನ್ನು ಕೈಯಲ್ಲಿ ತಿರುಗಿಸಿ ನೋಡಿದ ವನು, ಇದ್ದಕ್ಕಿದ್ದಂತೆ ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ಅಲ್ಲಿಂದ ಮಾಯ ವಾಗಿಬಿಟ್ಟ. ಮಣಿಗೆ ಏನು ನಡೆಯಿತು ಎಂಬುದು ತಕ್ಷಣ ಅರ್ಥವಾಗಲಿಲ್ಲ. ಅವನಿಗೆ ಇದೆಲ್ಲ ಅರ್ಥವಾಗುವ ಹೊತ್ತಿಗೆ ಹುಡುಗ ತನ್ನ ಮುರಕಲು ಹಟ್ಟಿಯೊಳಕ್ಕೆ ನುಗ್ಗುತ್ತಿದ್ದ. ಮಣಿ ಅವನನ್ನು ಅಟ್ಟಿಸಿಕೊಂಡು ಹೋದ.

ಹಟ್ಟಿಯ ಹತ್ತಿರ ಬಂದ. ಬಾಗಿಲು ಮುಚ್ಚಿಬಿಟ್ಟಿತ್ತು. ಹತ್ತು ಹನ್ನೆರಡು ಸಲ ಬಾಗಿಲು ತಟ್ಟಿದ. ಗಂಟುಮೋರೆಯ ಮುದುಕನೊಬ್ಬ ಬಂದು ಹುಡುಗನಿಲ್ಲವೆಂದ. ಬಾಗಿಲು ತಿರುಗಿ ಮುಚ್ಚಿಕೊಂಡಿತು. ಮಣಿ ಮತ್ತೆ ತಟ್ಟಿದ. ಅಕ್ಕಪಕ್ಕದ ಮನೆಗಳಿಂದ ಇಬ್ಬರು ಮೂವರು ಧಾಂಡಿಗರು ಬಂದು “ಲೇ, ನಮ್ಮ ಕೇರಿಗೆ ಬಂದು ಗಲಾಟೆ ಮಾಡ್ತೀಯಾ? ಹೂತ್ತಾಕಿ ಬಿಡ್ತೀವಿ, ಹುಷಾರ್” ಎಂದು ಹೆದರಿಸಿದರು. “ಬಾರೋ, ಬಂದು ಬಿಡೋ” ಎಂದು ದೂರದಲ್ಲಿದ್ದ ಸ್ವಾಮಿ ಬಡಕೊಳ್ಳುತ್ತಿದ್ದ. ಆದರೆ ಇಷ್ಟಕ್ಕೇ ಮಣಿ ಬಿಟ್ಟಾನೆಯೇ? ಬಾಗಿಲು ಬಡಿಯುತ್ತಲೇ ಇದ್ದ.

ನೆರೆಹೊರೆಯ ಧಾಂಡಿಗರು ಕೈಗೆ ಕಲ್ಲುಗಳನ್ನು ತೆಗೆದುಕೊಂಡದ್ದೇ ಅಲ್ಲದೆ ಮಲಗಿದ್ದ ಸಾಯಿಗಳನ್ನು ಎಬ್ಬಿಸಿ ಘೂ ಬಿಟ್ಟರು.

ನಾಯಿಗಳು ನೆಗೆನೆಗೆಯುತ್ತ ಇವನ ಮೇಲೆ ಹಾರಿ ಬಂದಾಗಲೇ ಮಣಿಗೆ ಜ್ಞಾನ ಬಂದುದು. “ ಓಡೋ ಓಡೋ, ಸ್ವಾಮಿ ” ಎಂದು ಹೇಳಿ ತಾನೇ ಮಾದರಿಹಾಕಿ ಕೊಟ್ಟ. ಸ್ವಾಮಿಯ ಬೆನ್ನ ಮೇಲೆ ಎರಡು ಕಲ್ಲು ಬಿತ್ತು. ಮಣಿಗೂ ಒಂದೆರಡು ತಗುಲಿತು. ಅವನ ಬಲ ಹಿಮ್ಮಡಿಗೆ ಚೂಪಾದ ಕಲ್ಲುತಾಗಿ ಚರ್ಮ ಕಿತ್ತುಹೋಯಿತು. ಮುಂದಿರುವ ದಾರಿ ಹೊರತು ಅವರಿಗಿನ್ನೇನೂ ಕಾಣಿಸಲಿಲ್ಲ.

ಅಧ್ಯಾಯ ಹನ್ನೊಂದು

ಅಪ್ಪನ ಜೊತೆಯಲ್ಲಿ

೧.

ಬೇಸಿಗೆಯ ಕಾಲದಲ್ಲಿ ದಕ್ಷಿಣ ಭಾರತದಲ್ಲೆಲ್ಲ ಮಾಲ್ಗುಡಿಗಿಂತ ಅಸಹ್ಯವಾದ ಊರು ಮತ್ತೊಂದಿಲ್ಲ. ಅನೇಕ ವೇಳೆ ಬಿಸಿಲಿನ ಬೇಗೆ ನೂರು ಹತ್ತು ಡಿಗ್ರಿಗೂ ಮೀರುತ್ತಿತ್ತು. ಹನ್ನೆರಡರಿಂದ ಮೂರರವರೆಗೆ ರಸ್ತೆಗಳು ಬೆಂಗಾಡು ಬಿದ್ದು ಜನಶೂನ್ಯವಾಗಿರುತ್ತಿತ್ತು. ಪ್ರಾಣಿಗಳಲ್ಲೆಲ್ಲ ಅಲಾಲ್ ಟೋಪಿಗಳಂತೆ ಅಲೆಯುವುದರಲ್ಲಿ ಎತ್ತಿದ ಕೈಗಳು ಎನಿಸಿದ ಕತ್ತೆ ನಾಯಿಗಳು ಕೂಡ, ಸೂರ್ಯಾಸ್ತಮಾನವಾಗುವವರೆಗೂ ರಸ್ತೆಯ ಅಂಚಿನಲ್ಲಿ ಮನೆಗಳ ಸೂರಿನ ತುದಿಯ ಹರಕು ಮುರುಕು ನೆರಳಿನಲ್ಲೇ ನಡೆಯುತ್ತಿದ್ದುವು.

ಆದರೆ ಬಿಸಿಲಿಗೊಂದು ವಿಚಿತ್ರ ಗುಣವಿದೆ; ಯಾರು ಅದರ ವಿಷಯ ಯೋಚನೆ ಮಾಡುತ್ತಾರೋ ಅವರಿಗೆ ಮಾತ್ರ ಅದು ತಟ್ಟುತ್ತದೆ. ಮಾಲ್ಗುಡಿಯ ಬಿಸಿಲನ್ನು ತಡೆಯುವುದು ಸಾಧ್ಯವಿಲ್ಲವೆಂದು ರಾಜಂ, ಮಣಿ, ಸ್ವಾಮಿ ಇವರನ್ನು ಒಪ್ಪಿಸುವುದು ಎಂಥವರಿಗೂ ಆಗದ ಕೆಲಸ. ಯಾವ ಬಿಸಿಲು, ಮಿಲ್ ಮ್ಯಾನೇಜರ್ ಆದ ಮಿ|| ಹೆಂಟೆಲ್‌ರನ್ನು ಕೊಡೈಕೆನಾಲಿಗೆ ಅಟ್ಟುತ್ತಿದ್ದೋ, ಯಾವ ಬಿಸಿಲು ಎಗ್ಗಿ ಕ್ಯುಟಿನ್ ಎಂಜಿನಿಯರಾದ ಶ್ರೀ ಕ್ಷೇತ್ರ ಸೇಟದೊಳಗೂ ತೂರಿ ಬಿಸಿಲು ಗಾಳಿಗಳಲ್ಲಿ ಆಲೆ

ದಾಡಬೇಕಾಗಿರುವ ತಮ್ಮ ಉದ್ಯೋಗಕ್ಕಿಂತ ಕಠಿಣವಾದುದು ಮತ್ತೊಂದು ದಿಲ್ಲವೆಂದು ಆತನ ಕೈಯಲ್ಲಿ ನುಡಿಸುತ್ತಿತ್ತೋ, ಆ ಬಿಸಿಲಿನ ಆಟ ಸ್ವಾಮಿಯ ಗುಂಗುರು ತಲೆಯ ಮೇಲೂ ತೆಂಗಿನ ನಾರಿನಂತಿದ್ದ ಮಣೆಯ ಜುಟ್ಟಿನ ಮೇಲೂ, ರಾಜನ ಮೋಟು ಕ್ರಾಪಿನ ಮೇಲೂ ಸ್ವಲ್ಪವಾದರೂ ನಡೆಯುತ್ತಿರಲಿಲ್ಲ. 'ಯೂರೋಪಿಯನ್' ರೆಲ್ಲರ ವೈಕಿ ಸಂಪೂರ್ಣವಾಗಿ ನಮ್ಮ ದೇಶದ ಜೀವನಕ್ಕೆ ಒಗ್ಗಿ ಹೋಗಿದ್ದಾತನೆಂದರೆ, ಊರಾಚೆಯ ಪಾಳುಬಿದ್ದ ಬಂಗಲೆಯಲ್ಲಿ ಅಕ್ವಿಮಿಷನ್ ಇಟ್ಟಿದ್ದ ಮಿ|| ರೆಟ್ಟಿ. ಅಂದ ಹಾಗೆ, ಊರಿಗೆಲ್ಲ ಆತನೊಬ್ಬ ಸಮಸ್ಯಾ ಪುರುಷ. ಆತ ಯಾರು, ಎಲ್ಲಿಂದ ಬಂದ ಎನ್ನುವುದು ಯಾರಿಗೂ ತಿಳಿಯದು. ಆತನು ಬಂದವರೊಡನೆ ಮಾತಾಡುವುದೂ, ತನ್ನ ಜವಾನನನ್ನು ಬೈಯುವುದೂ ಎಲ್ಲವೂ ಅಚ್ಚ ತಮಿಳಿನಲ್ಲೇ. ಒಂದು ಷರ್ಟು, ಒಂದು ಚಡ್ಡಿ, ಕಾಲಿಗೆ ಚಪ್ಪಲಿ ಅಷ್ಟೇ ಆತನ ವೇಷ. ಅಂಥವನೂ ಕೂಡ ಒಂದು ಮಧ್ಯಾಹ್ನ ಮರೆತು ಬಿಸಿಲಿನಲ್ಲಿ ಬರಿಗಾಲಲ್ಲಿ ಒಂದೆರಡು ಹೆಜ್ಜೆ ಯಿಟ್ಟವನು ಕಿರ್ರೆಂದು ಕಿರಿಚಿಕೊಂಡ. ಆದರೆ ಅಂಥ ಬಿಸಿಲಿಗೆ ಕೂಡ ಈ ಮೂವರು ಪುಂಡರನ್ನು ನೆರಳಿನಲ್ಲಿ ಒಂದೇ ಕಡೆ ಎರಡು ನಿಮಿಷ ಇರಿಸುವುದು ಸಾಧ್ಯವಾಗದೆ ಹೋಗಿತ್ತು.

ಮುನಿಸಿಪಲ್ ಸರಹದ್ದಿನಿಂದ ಅರ್ಧಮೈಲಿ ಆಚೆ ಟ್ರಂಕ್ ರೋಡಿನ ಒಂದು ಸಣ್ಣ ಸೇತುವೆಯ ಮೇಲೆ ಅವರು ಮೂವರೂ ಕುಳಿತಿದ್ದಾರೆ. ಸೇತುವೆಯ ಕೆಳಗೆ ಹರಡಿದ ಮರಳಿನ ನಡುವೆ ಸಣ್ಣ ನೀರ ಧಾರೆ ಹರಿದು ಹೋಗುತ್ತಿದೆ. ಇದು ಸ್ವಲ್ಪ ದೂರದಾಚೆ ಸರಯೂ ನದಿಯನ್ನು ಸೇರುತ್ತದೆ. ಇವರು ಕುಳಿತಿದ್ದ ಕಡೆ ಯಾವ ಮರವೂ ಇರಲಿಲ್ಲ; ಸೂರ್ಯನ ಕಿರಣ ನೇರವಾಗಿ ತಲೆಯ ಮೇಲೆಯೇ ಬೀಳುತ್ತಿತ್ತು. ರಸ್ತೆಯ ಎರಡು ವಕ್ರಗಳಲ್ಲಿಯೂ ಬತ್ತದ ಗದ್ದೆಗಳು. ಆದರೆ ಕೆಲವು ತಿಂಗಳ ಕೆಳಗೇ ಕಟಾವು, ನಡೆದು, ಭೂಮಿಯೆಲ್ಲ ಒಣಗಿ ಹೋಗಿತ್ತು. ಎಲ್ಲಿ ನೋಡಿದರೂ ಬಂಜರುಭೂಮಿ. ದೂರದಲ್ಲಿ ಅಲ್ಲೊಂದು ಇಲ್ಲೊಂದು ಮಾವಿನ ತೋವೋ ತೆಂಗಿನ ತೋಟವೋ ಗುಂಪುಕಟ್ಟಿಕೊಂಡು ಕಣ್ಣಿಗೆ ಗೊಂದನ್ನು ಹಬ್ಬಮಾಡುತ್ತಿದ್ದವು. ಟ್ರಂಕ್ ರೋಡಿನಲ್ಲಿ, ಅಪರೂಪಕ್ಕೊಂದುಸಲ ಬರುವ ಹಳ್ಳಿಯ ಖಂಡಿಯ ಹೊರತು ಜನ ಸಂಚಾರವೇ ಇರಲಿಲ್ಲ.

“ ನಾನು ಎಷ್ಟು ಹೇಳಿದ್ದೆನೋ ಅಷ್ಟನ್ನು ಮಾತ್ರ ಮಾಡಿ, ಹೆಚ್ಚಿನ ಗೊಡವೆಗೆ ಹೋಗದಿದ್ದರೆ ಚೆನ್ನಾಗಿರುತ್ತಿತ್ತು ” ಎಂದು ಮನೆಯನ್ನು ಕುರಿತು ರಾಜಂ ಹೇಳಿದ.

ಸ್ವಾಮಿನಾಥ ದೂರಿದ. “ ಹೌದು ರಾಜಂ; ನಾನು ಅವನಿಗೆ ಕೋಚ್‌ಮ್ಯಾನ್ ಮಗನ್ನ ತೋರಿಸಿಬಿಟ್ಟು ಹೊರಟು ಬಂದುಬಿಡೋಣ ವಂದಿದ್ದೆ, ಮುಂಚೆ ನೀನು ಹೇಳಿದ್ದ ಹಾಗೆ. ಅಷ್ಟರಲ್ಲಿ ಅವನು ನನ್ನನ್ನು ಕೊಲೆಮಾಡೋದಕ್ಕೆ.....” ಮನೆಯ ಕಡೆ ರೋಷದಿಂದ ದೃಷ್ಟಿಬೀರಿದ.

ಎಲ್ಲರೂ ಮನೆಯ ಕೈಬಿಟ್ಟರು. “ ಲೋ ನಾನು ಶುದ್ಧ ಪೆದ್ದು, ಒಪ್ಪಿಕೋತೇನೆ. ಆ ಸ್ಥಳದಲ್ಲಿ ನನಗೇನೋ ಹೊಳೆಯಿತು. ಹಾಗೆ ಮಾಡಿದರೆ ಎಲ್ಲಾ ಸರಿಯಾಗುತ್ತೆಂದು ಹಾಗೆ ಮಾಡಿದೆ. ಬುಗುರಿಯನ್ನ ಇನ್ನೊಂದು ಸ್ವಲ್ಪ ಬಿಗಿಯಾಗಿ ಹಿಡಿದುಕೊಂಡಿದ್ದರೆ, ಸುಲಭವಾಗಿ ಅವನನ್ನ ಎಳೆದುಕೊಂಡು ಬಂದುಬಿಡಬಹುದಾಗಿತ್ತು. ಈ ವೇಳೆಗೆ ಅವನು ಗೋಳುಗುಟ್ಟುತ್ತಿರಬೇಕಾಗಿತ್ತು.” ಅವನ ದನಿಯಲ್ಲಿ ಪಶ್ಚಾತ್ತಾಪದ ಸೂಚನೆಯಿತ್ತು. .

ಸ್ವಾಮಿ ತನ್ನ ಕತ್ತು ಸವರಿಕೊಂಡು, “ ಇನ್ನೂ ನೋವಾಗುತ್ತಿದೆ ಇಲ್ಲಿ.” ಎಂದ. ಕೆಳಚೇರಿಯ ಘಟನೆ ನಡೆದ ಮೇಲೆ ತನ್ನ ಜಗಳ ತಮಾಷೆಯ ಜಗಳವೆಂದು ಸ್ವಾಮಿಯನ್ನು ನಂಬಿಸಬೇಕಾದರೆ ಮಣಿಗೆ ಮೂರು ಗಂಟೆಗಳ ಹೊತ್ತು ಹಿಡಿದಿತ್ತು.

“ ಅಷ್ಟೊಂದು ಒರಟು ಒರಟಾಗಿರಬಾರದಾಗಿತ್ತು ಮಣಿ ” ಎಂದ ರಾಜಂ.

ಮಣಿ ಕೈಕಟ್ಟಿಕೊಂಡು “ ಮಹಾರಾಯರೇ, ತಪ್ಪಾಯ್ತು ನನಗೆ ಏನು ಬೇಕಾದರೂ ಶಿಕ್ಷೆಕೊಡಿ. ಹತ್ತು ನಿಮಿಷ ತಲೆಕೆಳಗಾಗಿ ಬೇಕಾದರೆ ನಿಂತುಕೊಳ್ಳುತ್ತೇನೆ. ನಾನು ಸ್ವಾಮಿಯ ಎನ್ಮಿಯೆಂದು ಆ ಹುಡುಗನಿಗೆ ತೋರಿಸೋಕ್ಕೆ ಸ್ವಲ್ಪ ಇವನನ್ನ ಪರಚೋ ಹಾಗೆ ಅಟ ಕಟ್ಟಿದೆ. ಅಷ್ಟಕ್ಕೇ.....”

ಯಾವುದೋ ಕಿಣಕಿಣಿ ಶಬ್ದ ಕೇಳಿಸಿತು. ಕಮಾನಿನ ಮೇಲೆ ಚಾವೆ ಹೊದಿಸಿದ ಒಂಟಿತ್ತಿನ ಗಾಡಿಯೊಂದು ಬರುತ್ತಿತ್ತು. ಸೊಗಸಾದ

ಬಿಳಿಯ ಎತ್ತು. ಸೇತುವೆ ಇನ್ನೊಂದು ಗಜವಿದೆಯನ್ನು ವಷ್ಟು ಹತ್ತಿರ ಬಂದಾಗ ಮೂವರೂ ಎದ್ದು ರಸ್ತೆಗೆ ಅಡ್ಡಲಾಗಿ ಸಾಲುಗಟ್ಟಿ ನಿಂತರು.

“ ನಿಲ್ಲಿಸೋ ಗಾಡೀನ ” ಎಂದು ಕೂಗಿದರು ಒಟ್ಟಿಗೆ.

ಚಿಕ್ಕ ಹಳ್ಳಿಯ ಹುಡುಗನೊಬ್ಬ ಹೊಡೆಯುತ್ತಿದ್ದ ಗಾಡಿಯನ್ನು.

“ ನಿಲ್ಲಿಸೋ ಗಾಡೀನ, ಮಂಕೇ ” ಎಂದ ರಾಜಂ.

“ ಅವನು ಗಾಡೀನ ನಿಲ್ಲಿಸದೇ ಹೋದರೆ ಅವನನ್ನ ಅರೆಸ್ಟ್ ಮಾಡಿ ಗಾಡೀನ ಮುಟ್ಟುಗೋಲು ಹಾಕಿಕೊಳ್ಳೋಣ ಅಷ್ಟೇ. ” ಹೀಗೆ ಹೇಳಿದ್ದು ಸ್ವಾಮಿನಾರ್ಥ.

“ ನನ್ನನ್ನೇಕೆ ತಡೀತೀರಪ್ಪಾ ಹುಡುಗರಾ ? ” ಎಂದು ಬಂಡಿಯ ಹುಡುಗ ಕೇಳಿದ.

“ ಮಾತು ಕಟ್ಟಿಡು ” ಎಂದು ಮಣಿ ಅಜ್ಜಿ ಮಾಡಿ, ಗಾಡಿಯ ಸುತ್ತ ಹೋಗಿ ಚಕ್ರಗಳನ್ನು ಪರಿಶೀಲಿಸಿದ. ಬಗ್ಗಿ ಗಾಡಿಯ ತಳವನ್ನು ಪರಿಶೀಲಿಸಿ “ ಏ ಗಾಡೀವನೇ ಇಳಿ ” ಎಂದ.

“ ನಾನು ಹೋಗಬೇಕಪ್ಪಾ ಹುಡುಗರಾ ” ಎಂದು ಗಾಡಿಯವನು ಕೇಳಿಕೊಂಡ.

“ ಯಾರನ್ನೋ ನೀನು ಹುಡುಗರು ಅನ್ನೋದು ? ನಾವ್ಯಾರು ಗೊತ್ತೋ ? ” ಎಂದು ರಾಜಂ ಗುರುಗುಟ್ಟಿದ.

“ ನಿನ್ನಂತ ಖದೀಮರನ್ನು ಹಿಡಿಯೋಕೆ ಬಂದಿರೋ ಗೌಮೆಂಟ್ ಪೋಲೀಸ್ ನವರು ನಾವು, ಗೊತ್ತಾ ” ಎಂದು ಸ್ವಾಮಿನಾರ್ಥ ಸೇರಿಸಿದ.

“ ಇನ್ನೊಂದು ಮಾತು ಹೆಚ್ಚಿಗೆ ಆಡಿದರೆ ಷೂಟ್ ಮಾಡಿಬಿಟ್ಟೀನ್ ”, ಎಂದ ರಾಜಂ. ಬಂಡಿಯ ಹುಡುಗ ಮೊದಲು ನಂಬದೆ ಹೋದರೂ ಇವರ ಮಾತಿನಲ್ಲಿ ಏನೋ ಖರಾವುತ್ ಇರಬೇಕು ಎಂದುಕೊಂಡ.

ಮಣಿ ಒಂದು ಚಕ್ರದ ಮೇಲೆ ಬೆರಳನ್ನು ಮಿಡಿದು, “ ಈ ಸೇತುವೆ ಸ್ವಲ್ಪ ವೀಕ್ ಆಗಿಹೋಗಿದೆ. ನೀನು ಪಾಸ್ ತೋರಿಸಿದ ಹೊರತು ಬಿಡೊಲ್ಲ ಇದರ ಮೇಲೆ ” ಎಂದ.

“ ಸ್ವಾಮಿ, ಬಿಡಿ ಸ್ವಾಮಿ, ಹೋಗಲೇಬೇಕು ” ಎಂದು ಗಾಡಿಯವನು ಅಂಗಲಾಚಿದ.

‘ ಮುಚ್ಚೋಬಾಯಿ, ’ ಎಂದು ರಾಜಂ ರೇಗಿದ.

ಸ್ವಾಮಿನಾರ್ಥ ಎತ್ತನ್ನು ಪರೀಕ್ಷೆಮಾಡಿ, “ ಬಾರೋ ಇಲ್ಲಿ ” ಎಂದ.

ಹುಡುಗನಿಗೆ ಇಳಿಯುವುದಕ್ಕೆ ಹಿಂದೇಟು. ಮಣಿ ಅವನನ್ನು

ಬಲವಾಗಿ ಎಳೆದು ಸ್ವಾಮಿಯಕಡೆ ದಬ್ಬಿದ.

ಸ್ವಾಮಿನಾರ್ಥ ಅವನನ್ನು ಹೊಡೆಯೋ ಹಾಗೆ ಮುಂದೆ ಬಂದು,

ಎತ್ತಿನ ಪಕ್ಕ ತೋರಿಸಿ, “ ಏಕೋ ತೊಳದಿಲ್ಲ ಇದನ್ನು, ಮೂದೇವಿ ” ಎಂದ.

ಹಳ್ಳಿಯ ಹುಡುಗ ಭಯಭೀತಿಗಳಿಂದ “ ತೊಳದಿದ್ದೀನಿ ಸ್ವಾಮಿ ”

ಎಂದ.

ಸ್ವಾಮಿ ಒಂದು ಬೂದುಬಣ್ಣದ ಪಟ್ಟಿ ತೋರಿಸಿ, “ ತೊಳದಿದ್ದರೆ

ಇದ್ಯಾಕಿದೆ, ಇದು ? ” ಎಂದು ಕೇಳಿದ.

“ ಓ ಅದೇ ಸ್ವಾಮಿ ? ಹುಟ್ಟಿದಾಗ್ನಿಂದಲೂ ಇದೆ ಸ್ವಾಮಿ ”.

“ ಏನು, ಹುಟ್ಟಿದಾಗ್ನಿಂದಲ್ಲ ಇದ್ಯಾ ? ನನಗೇ ಪಾಠ ಕಲಿಸೋಕೆ

ಬರ್ತಿಯಾ ? ಏನಾದರೂ ಬೇಕಾ ಖರ್ಚಿಗೆ ? ” ಎಂದು ಸ್ವಾಮಿನಾರ್ಥ

ಅಬ್ಬರಮಾಡಿ ಅವನನ್ನು ಒದೆಯೋಕೆ ಅಂತ ಒಂದು ಕಾಲು ಎತ್ತಿದ.

ಅಷ್ಟರಲ್ಲಿ ಅವರು ಮೂವರಿಗೂ ಆ ಹಳ್ಳಿಯ ಮುರುವನ ಮೇಲೆ

ಕನಿಕರ ಹುಟ್ಟಿತು.

“ ಆ ಅಯೋಗ್ಯನಿಗೆ ಒಂದು ಪಾಸು ಕೊಟ್ಟುಬಿಟ್ಟು ಆಕಡೆ ಸಾಗ

ಹಾಕಿಬಿಡಪ್ಪ ” ಎಂದ ರಾಜಂ ಭಾರಿ ಕರುಣೆ ತೋರುವವನಂತೆ. ಸ್ವಾಮಿ

ನಾರ್ಥ ಜೇಬಿನಲ್ಲಿ ಯಾವಾಗಲೂ ಒಂದು ಪುಸ್ತಕ ಒಂದು ವೆನ್ನಿಲ್ ಇಟ್ಟೇ

ಇರುತ್ತಿದ್ದ. ಅವನ ನಿಯಮ ಅದು. ಎಲ್ಲಾ ತರಹದ ವಿಷಯವನ್ನೂ

ಅದರಲ್ಲಿ ಗುರ್ತುಮಾಡಿಕೊಳ್ಳುವುದು ಅವನ ವಾಡಿಕೆ. ರಸ್ತೆಯಲ್ಲಿ ಹಾದು

ಹೋದ ಸೈಕಲ್ಲುಗಳ ಸಂಖ್ಯೆ, ಬರಿಕಾಲಿನಲ್ಲಿ ಹೋದವರ ಸಂಖ್ಯೆ, ಚಪ್ಪಲಿ,

ಬೂಡ್ಡು ಹಾಕಿಕೊಂಡವರಸಂಖ್ಯೆ, ಮೋಟಾರುಗಳ ಹೆಸರುಗಳು, ಇತ್ಯಾದಿ....

ಆ ಮಾಸಿದ ಪುಸ್ತಕವನ್ನೂ ಆ ಮುರುಕು ವೆನ್ನಿಲ್ಲನ್ನೂ ತೆಗೆದಿಟ್ಟುಕೊಂಡು

ಸ್ವಾಮಿ ಸಿದ್ಧನಾದ.

ಮಣಿ ಎತ್ತಿನ ಮೂಗುದಾರ ಜಗ್ಗಿಸಿ ಹಿಡಿದುಕೊಂಡು, ಗಾಡಿಯನ್ನು

ಆ ಕಡೆಗೆ ತಿರುಗಿಸಿದ. ಬಂಡಿಯ ಹುಡುಗ ಬಡಕೊಂಡ. ಮಣಿ ಹೇಳಿದ :

“ ಒದ್ದಾಡಬೇಡ. ಅದು ಹಾಗೇ ನಿಂತುಕೊಂಬೇಕು. ಇದು ಬೌಂಡರಿ ಗೊತ್ತೋ ? ”

“ ನಾನು ಇತ್ತಾ ಕಡೆ ಹೋಗಬೇಕು, ಸ್ವಾಮಿ.”

“ ತಿರುಗಿ ಎತ್ತನ್ನು ತಿರುಗಿಸು, ಹೋಗು. ಯಾರು ಅಡ್ಡಿ ಮಾಡ್ತಾರೆ ? ”

“ ನಿನ್ನ ಹೆಸರೇನು ? ” ಎಂದ ರಾಜಂ.

“ ಕರುಪ್, ಸ್ವಾಮಿ ” ಎಂದ ಆ ಹುಡುಗ.

ಸ್ವಾಮಿನಾಥ ಗುರುತು ಮಾಡಿಕೊಂಡ.

“ ವಯಸ್ಸು ? ”

“ ನಂಗೊತ್ತಿಲ್ಲ ಸ್ವಾಮಿ.”

“ ಗೊತ್ತಿಲ್ಲೇ ?....ಸ್ವಾಮಿ, ನೂರು ಅಂತ ಬರ್ಕೊಳ್ಳೋ ” ಎಂದ

ರಾಜಂ.

“ ಇಲ್ಲಾ ಸ್ವಾಮಿ, ನಂಗೇ ನೂರಾಗಿಲ್ಲ ಸ್ವಾಮಿ ”.

“ ಏ, ಹಲ್ಲು ಹಿಡಿದುಕೊಂಡು, ನಿನ್ನ ಕೆಲಸ ನೀ ನೋಡಿಕೋ. ನಿನಗೆ ನೂರು ವರ್ಷಾನೇ ಆಗಿರೋದು. ಇಲ್ಲಾ ಅಂದ್ರೆ ಕೊಂದು ಹಾಕಿ ಬಿಟ್ಟೀನ್, ಹುಷಾರ್. ನಿನ್ನ ಎತ್ತಿನ ಹೆಸರೇನು ? ”

“ ಗೊತ್ತಿಲ್ಲಾ ಸ್ವಾಮಿ ”

“ ಸ್ವಾಮಿ, ಅದರ ಹೆಸರೂನೂ ಕರುಪ್ ಎಂದು ಬರ್ಕೊಳ್ಳೋ ”

“ ಅದು ನನ್ನ ಹೆಸರು ಸ್ವಾಮಿ, ಎತ್ತಿನದಲ್ಲ ”

ಯಾರೂ ಇದನ್ನು ಕಿವಿ ಮೇಲೇ ಹಾಕಿಕೊಳ್ಳಲಿಲ್ಲ. ಸ್ವಾಮಿನಾಥ ಎತ್ತಿನ ಹೆಸರೂ ಕರುಪ್ ಎಂದು ಬರೆದುಕೊಂಡ.

“ ಎಲ್ಲಿಗೆ ಹೋಗ್ತಾ ಇದೀಯ ? ”

“ ಸೇತೂರಿಗೆ ”

ಸ್ವಾಮಿನಾಥ ಬರೆದುಕೊಂಡ.

“ ಎಷ್ಟುದಿನ ಇರ್ದೀಯ ಅಲ್ಲಿ ? ”

“ ಅದೇ ಸ್ವಾಮಿ ನಮ್ಮೂರು.”

“ ಹಾಗಾದರೆ ಇಲ್ಲಿಗೇಕೆ ಬಂದಿದ್ದೆ ! ”

“ ನಮ್ಮೂರು ಪಟೀಲ ರೈಲ್ವೆ ಷೆಡ್‌ಗೆ ಹತ್ತು ಮೂಟೆ ತೆಂಗಿನಕಾಯಿ

ಹಾಕಿಟ್ಟು ಬಾ ಅಂದಿದ್ದರು ಸ್ವಾಮಿ.”

ಸ್ವಾಮಿನಾಥ ಪ್ರತಿಯೊಂದು ಮಾತನ್ನೂ ಅವನ ನೋಟ್‌ಬುಕ್‌ನಲ್ಲಿ ಗುರುತುಮಾಡಿಕೊಂಡ. ಮೂವರೂ ಆ ಹಾಳೆಯಮೇಲೆ ರುಜುಮಾಡಿ, ಅದನ್ನು ಹರಿದು, ಹುಡುಗನ ಕೈಯಲ್ಲಿಟ್ಟು, ಮುಂದಕ್ಕೆ ಹೋಗಬಹುದೆಂದು ಅಪ್ಪಣೆ ಕೊಟ್ಟರು.

೨.

ಸ್ವಾಮಿನಾಥನ ಸಂಕಟಕ್ಕೆ ಕೊನೆಯೇ ಇಲ್ಲ; ಅವರ ತಂದೆಯ ಕೋರ್ಟುಗಳು ಮೇ ತಿಂಗಳ ಎರಡನೆಯ ವಾರದಲ್ಲಿ ಮುಚ್ಚಿದ್ದುವು. ಅದರಿಂದ ಮಧ್ಯಾಹ್ನದ ವೇಳೆಯನ್ನೆಲ್ಲ ತಂದೆ ಮನೆಯಲ್ಲೇ ಕಳೆಯುತ್ತಿದ್ದರು. ತನ್ನ ಮಧ್ಯಾಹ್ನ ಸಂಚಾರಗಳಿಗೆ ಸಂಚಕಾರ ಒದಗುತ್ತದೆಂದು ಸ್ವಾಮಿ ಹೆದರಿದ. ಅದೇರೀತಿ ಆಯಿತು.

ಅಪ್ಪನಿಗೆ ರಜ ಬಂದು ಇನ್ನೂ ಮೂರೇ ದಿನ ಕಳೆದಿದೆ. ಸ್ವಾಮಿಯು ಮನೆಯಿಂದ ಹೊರಡುವುದರಲ್ಲಿದ್ದಾನೆ. ಇಷ್ಟರಲ್ಲಿ ಅಪ್ಪನ ಅಬ್ಬರ ಕೇಳಿಸಿತು. “ ಸ್ವಾಮಿ, ಬಾರೋ ಇಲ್ಲಿ.”

ಅಪ್ಪ ಅಂಗಳದಲ್ಲಿ ನಿಂತಿದ್ದರು. ಒಂದು ದಟ್ಟ, ಒಂದು ಬನೀನು ಅಷ್ಟೇ ತೊಟ್ಟಿದ್ದರು. ಮನೆಯೊಳಗಿದ್ದಾಗಲೆಲ್ಲ ಇದೇ ಅವರ ಡ್ರೆಸ್ಸು. ಅದರಿಂದ ಸ್ವಾಮಿಗೆ ಅದನ್ನು ಕಂಡರೆ ಕಿಡಿಕಿಡಿ. ಇಷ್ಟರಲ್ಲೇ ಅಪ್ಪ ಎಲ್ಲೂ ಹೊರಡುವಂತಿಲ್ಲವೆನ್ನುವುದಕ್ಕೆ ಅದು ಸಂಕೇತ.

“ ಎಲ್ಲಿಗೆ ಹೋಗಿದ್ದೀಯೆ ? ”

“ ಎಲ್ಲೂ ಇಲ್ಲ ”

“ ನಿನ್ನೆ ಇಷ್ಟು ಹೊತ್ತಿನಲ್ಲಿ ಎಲ್ಲಿದ್ದೆ ? ”

“ ಇಲ್ಲೇ. ”

“ ಸುಳ್ಳು ಹೇಳಿಯಾ ? ನಿನ್ನೆ ಇಷ್ಟೊತ್ತಿನಲ್ಲಿ ಇಲ್ಲಿರಲ್ಲ ನಿೀನು. ಈಗ ಎಲ್ಲಿಗೂ ಕದಲಕೂಡದು. ”

ಆ ವೇಳೆಗೆ ಸರಿಯಾಗಿ ಎಲ್ಲಿಂದಲೋ ಅಮ್ಮನೂ ಬಂದಳು. “ ಹೂ ಹಾಗೆ ಹೇಳಿ. ಅವನು ಬಿಸಿಲಿನಲ್ಲಿ ಅಲೆಯೋದಕ್ಕೇನು ಅಡ್ಡಿಯೇ ಇಲ್ಲವೇ ? ”

ಒಂದಲ್ಲ ಒಂದು ದಿನ ಬಿಸಿಲು ತಗಲೇ ಸತ್ತುಹೋಗ್ತಾನೆ". ಎಂದು ತನ್ನ ದನಿಯನ್ನೂ ಈ ಓಲಗಕ್ಕೆ ಕೂಡಿಸಿದಳು.

ಅಮ್ಮನ ಪ್ರೋತ್ಸಾಹವಿಲ್ಲದಿದ್ದರೂ ಅಪ್ಪ ಸ್ವಾಮೀನ ತರಾಟೆಗೆ ತೊಗೊಳ್ಳುತ್ತಲೇ ಇದ್ದರು. ಈಗಂತೂ ಕೇಳಲೇ ಬೇಕಾಗಿಲ್ಲ. ಉರಿಯೋ ಬೆಂಕಿಗೆ ತುಪ್ಪ ಹೊಯ್ದ ಹಾಗೆ ಅಫೀಸ್ ರೂಮಿಗೆ ಬರುವಂತೆ ಅಪ್ಪಣೆ ಯಾಯಿತು ಸ್ವಾಮಿಗೆ.

ಸ್ವಾಮಿನಾಥನ ಪುಸ್ತಕಗಳ ಮೇಲೆ ತೆಳ್ಳಗೆ ಒಂದು ಪದರ ಧೂಳು ಕೂತಿತ್ತು. ಮೇಜಿನ ಮೂಲೆಗೂ ಇವನ ಪುಸ್ತಕಗಳಿಗೂ ಸೇರಿದ್ದಂತೆ ಜಾಣ ಜೇಡವೊಂದು ತನ್ನ ಬಲೆಯನ್ನು ಹೆಣೆದಿತ್ತು. ಧೂಳನ್ನು ಊದಿ " ನೀನು ಪುಸ್ತಕಮುಟ್ಟಿ ಎಷ್ಟು ದಿನವಾಯಿತು?" ಎಂದು ಅಪ್ಪಕೇಳಿದರು.

ಕೊಟ್ಟಮಾತಿಗೆ ತಪ್ಪಿ ಹೀಗೆ ನಡೆಯುವುದುಂಟೆ ಎನ್ನಿಸಿತು ಸ್ವಾಮಿಗೆ.

" ಸ್ಕೂಲಿಲ್ಲದಾಗಲೂ ಓದಬೇಕೇ ?"

" ನೀನೇನು ಬಿ.ಎ. ಪ್ಯಾಸುಮಾಡಿಬಿಟ್ಟೆ ಅಂದುಕೊಂಡಿದ್ದೀಯೋ ?"

" ಹಾಗಲ್ಲಾ ಪ್ಪ, ನಾ ಹೇಳಿದ್ದು, ಸ್ಕೂಲು ಮುಚ್ಚಿರೋವಾಗಲೂನೂ, ಪರೀಕ್ಷೆ ಯಾವುದೂ ಇಲ್ಲದೆ ಇರೋವಾಗಲೂನೂ, ಓದಬೇಕೇ ?"

" ಅಹಹಹ....ನನು ಪ್ರಶ್ನೆ!....ಹೌದೇ ಹೌದು ಮತ್ತೆ ಓದಲೇ ಬೇಕು."

" ಆದರೆ ಪರೀಕ್ಷೆಗೆ ಮುಂಚೆ ನೀವೇ ಹೇಳಿದ್ದಲ್ಲಪ್ಪ, ಪರೀಕ್ಷೆ ಆದ ಮೇಲೆ ಓದಬೇಕಾಗಿಲ್ಲ ಅಂತ? ರಾಜಂ ಕೂಡ ಓದೊಲ್ಲ." ಈ ಕೊನೆಯ ವಾಕ್ಯ ಸುಳ್ಳು ಎನ್ನುವುದು ಸ್ವಾಮೀಗೇ ಗೊತ್ತು. ವಾರಕ್ಕೆ ಮೂರು ದಿನ ಹಾಳು ಮನೆಮೇಷ್ಟ್ರು ವಕ್ರಿಸಿ ಎರಡೆರಡು ಗಂಟೆ ಹೊತ್ತು ಗೋಳು ಹೊಯ್ಯೊತ್ತಾರಲ್ಲ ಎಂದು ರಾಜಂ ಎಷ್ಟೋಸಲ ಹೇಳಿಕೊಳ್ತಾ ಇರಲಿಲ್ಲವೆ? ಇದೊಂದನ್ನೂ ಅಪ್ಪ ಕಿವಿಯಮೇಲೆ ಹಾಕಿಕೊಳ್ಳಲಿಲ್ಲ.

" ಪುಸ್ತಕದ ಧೂಳನ್ನೆಲ್ಲ ಕೊಡವು" ಎಂದು ಅವನಿಗೆ ಹೇಳಿ ಸೊಂಟದ ಮೇಲೆ ಕೈಯಿಟ್ಟುಕೊಂಡು ಅವನ ಕೆಲಸದಮೇಲೆ ಉಸ್ತುವಾರಿ ಮಾಡುತ್ತ ನಿಂತಿದ್ದರು. ಸ್ವಾಮಿನಾಥ ತನ್ನ ಎದೆತುಂಬ ಉಸಿರೆಳೆದುಕೊಂಡು ಪುಸ್ತಕ ಗಳ ಮೇಲಿದ್ದ ಧೂಳನ್ನು ಊದಿ ಹಾರಿಸತೊಡಗಿದ. ಜೇಡರ ಹುಳು

ವನ್ನು ಹುಷಾರಾಗಿ ಹಿಡಿದು, ಅದನ್ನು ಎಸೆಯುವುದಕ್ಕೇಂದು ಕಿಟಕಿಯ ಹತ್ತಿರ ಹೋದ. ಕಿಟಕಿಯ ಹೊರಗೆ ಅದನ್ನು ಹಿಡಿದುಕೊಂಡು ಒಂದು ಕ್ಷಣ ಅದರ ಕಡೆಯೇ ನೋಡಿದ. ಕೈಯಿಂದ ಇಳಿಬಿದ್ದು ಆ ಜೇಡರಹುಳು ನೇತಾಡುತ್ತಿತ್ತು. ಆ ಎಳೆ ಹತ್ತಾರು ಬಣ್ಣಗಳಿಂದ ಮಿನುಗುತ್ತಿತ್ತು....

“ ಏನೋ, ದಿನವೆಲ್ಲ ಬೇಕೇನೋ, ಜೇಡನ್ನ ಬಿಸಾಡೋಕೆ? ” ಎಂದರು ಅಪ್ಪ. “ ಆ ಜೇಡನನ್ನು ಎಸೆದುಬಿಡುವುದು ಶುದ್ಧ ಹುಚ್ಚು ಕೆಲಸ ಅದನ್ನು ಮುದ್ದಾಡಿ ಸಾಕಿದರೆ ಚೆನ್ನ ” ಎಂದು ಇದ್ದಕ್ಕಿದ್ದಂತೆ ಸ್ವಾಮಿಗೆ ಹೊಳೆಯಿತು. ಮೆಲ್ಲಗೆ ಅದನ್ನು ಜೇಬಿಗಳಿಯಬಿಟ್ಟು, ಬರಿಗೈಯನ್ನು ಕಿಟಕಿಯಾಚೆ ಕೊಡವಿ, ತನ್ನ ಕೆಲಸಕ್ಕೆ ಹಿಂದಿರುಗಿದ.

“ ನಿನ್ನ ಇಂಗ್ಲಿಷ್ ರೀಡರ್ ಇಟ್ಟುಕೊಂಡಿರೋ ರೀತಿನೋಡು. ನಾಚಿಕೆ ಆಗೋದಿಲ್ಲೇ? ” ಜಿಡ್ಡು ಬಳಿದುಕೊಂಡಿದ್ದ ಕೆಂಪುರಟ್ಟಿನ ನಾಲ್ಕನೆಯ ರೀಡರನ್ನು ಕೈಗೆ ತೆಗೆದುಕೊಂಡು, ಅರ್ಧಕ್ಕೆ ಬಿಚ್ಚಿ, ಧೂಳು ಹೋಗುವಂತೆ ಥಟಕೈನೆ ಅದರ ರಟ್ಟನ್ನು ಬಡಿದ. ಅಮೇಲೆ ರಟ್ಟಿನ ಮೇಲಿನ ಜಿಡ್ಡನ್ನು ತೆಗೆಯುವುದಕ್ಕೇಂದು ಅಂಗೈಗಳಿಂದ ಅದನ್ನು ತಿಕ್ಕ ತೊಡಗಿದ,

“ ಒಂದು ಬಟ್ಟೆ ತುಂಡು ತೊಗೊಂಬಾರಯ್ಯಾ. ಹೀಗಲ್ಲ ಧೂಳು ಹೊಡೆಯೋದು. ಬಟ್ಟೆ ಚೂರು ತೊಗೊಂಬಾ ಹೋಗು ” ಎಂದರು ಅಪ್ಪ, ಅರ್ಧ ಕರುಣೆ ಅರ್ಧ ಬೇಸರದಿಂದ.

ಸ್ವಾಮಿನಾಥ ಅಲ್ಲಿ ಇಲ್ಲಿ ನೋಡಿ, “ ಎಲ್ಲೂ ಸಿಗಲಿಲ್ಲಪ್ಪ ” ಎಂದ.

“ ಒಳಗೆ ಹೋಗಿ ನೋಡು. ”

ಸದ್ಯ, ಸ್ವಾಮಿ ಬಯಸಿದ್ದೇ ಇದು; ಚಂಗನೆ ಓಡಿದ. ಮೊದಲು ಅಜ್ಜಿಯ ಹತ್ತಿರ ಹೋದ.

“ ಅಜ್ಜಿ ಒಂದು ಚೂರು ಬಟ್ಟೆ ಕೊಡಜ್ಜಿ, ಬೇಗ. ”

“ ನಾನೆಲ್ಲಿಂದ ತರಲೋ ಬಟ್ಟೆ ಚೂರನ್ನ? ”

“ ಹಾಗಾದರೆ ನಾನೆಲ್ಲಿಂದ ತರಬೇಕು? ರಜದಲ್ಲೂ ಓದಿಕೋ ಬೇಕೂ ಅಂದ್ರೆ ರಜ ಅನ್ನೋದು ಯಾಕೆ ಬರಬೇಕೋ ನಾಬೇರೆ ಕಾಣೆ. ”

“ ಏನು ಸಮಾಚಾರ? ”



ಸ್ವಾಮಿ ವಿಪರೀತ ಆಸ್ಥೆ ಇಂದ ತನ್ನ ಕೆಲಸವನ್ನು ಮುಂದುವರಿಸುತ್ತಿದ್ದ.



ఆస్ట్రేల కే, స్వామినాథన శివయన్ను మల్లనే తెరుచితు.

ಸ್ವಲ್ಪ ಸಹಾನುಭೂತಿ ಗಿಟ್ಟಿಸಲು ಇದೇ ಸುಸಮಯವೆಂದು ಸ್ವಾಮಿ ಕಂಡುಕೊಂಡ. “ ನೋಡಜ್ಜಿ. ರಾಜಂ, ಮಣಿ ಇಬ್ಬರೂ ಅಲ್ಲಿ ಕಾದ್ದೊಂ ಡಿರಾರೆ. ನಾನಿಲ್ಲಿ ಹೀಗೇನೇ ವಾಲಾಡಿಕೊಂಡು ಇದ್ದಿಟ್ಟಿ ಅವರೇನು ತಿಳ ಕೊಂಡಾರು ? ”

ಹಾಲ್ ನ ಆಚೆಯಿಂದ ಆಪ್ತನ ಗಂಟಲು ಕೇಳಿಸಿತು. “ ಬಟ್ಟೆ ಸಿಕ್ಕಿ ತೇನೋ ? ”

ಸ್ವಾಮಿನಾರ್ಥ ಗಟ್ಟಿಯಾಗಿ ಕೂಗಿಕೊಂಡ: “ ಅಜ್ಜಿಯ ಹತ್ತಿರ ಇಲ್ಲ ವಂತೆ. ಅಮ್ಮನ ಹತ್ತಿರ ಇದೆಯೇನೋ ನೋಡ್ತೀನಿ.” ಅಮ್ಮ ಬೃಂದಾ ವನದ ಪಕ್ಕದಲ್ಲಿ ಚಾಪೆ ಹಾಸಿಕೊಂಡು ಕೂತಿದ್ದಳು. ತೊಡೆಯ ಮೇಲೆ ಮಗು ಇತ್ತು. ಸ್ವಾಮಿನಾರ್ಥ ಆಕೆಯನ್ನೇ ದುರದುರನೆ ನೋಡಿದ. ತನ್ನ ಮೇಲೆ ಅವನ ಕೈಯಲ್ಲಿ ಚಾಡಿಹೇಳಿದ್ದು ಇನ್ನೂ ಅವನ ಮನಸ್ಸನ್ನ ಕೊರೆಯುತ್ತಲೇ ಇತ್ತು. “ ತುಂಬಾ ದೊಡ್ಡಮನುಷ್ಯಳಮ್ಮ ನೀನು. ನಮ್ಮಂಥಾ ಬಡಪಾಯಿಗಳನ್ನ ಯಾಕೆ ಅನ್ಯಾಯವಾಗಿ ಗೋಳು ಹೊಯ್ಯೋತೀಯೋ ? ” ಎಂದ ಸಣ್ಣ ದನಿಯಲ್ಲಿ.

ಹತ್ತು ನಿಮಿಷದ ಹಿಂದೆ ಗಂಡನಿಗೆ ಏನು ಹೇಳಿದ್ದಳೆಂಬುದು ಆಕೆಗೆ ಮರೆತೇಹೋಗಿತ್ತು. ಆದ್ದರಿಂದ ಸ್ವಾಮಿಯ ಮೂದಲಿಕೆ ಆಕೆಗೆ ಅರ್ಥ ವಾಗಲಿಲ್ಲ. “ ಏನಂದೆ ? ” ಎಂದಳು.

“ ನಿನಗೇನು ಅಪರಾಧಮಾಡಿದ್ದೀನೋ ? ಸುಮ್ಮನುಮ್ಮನೆ ನನ್ನ ಮೇಲೆ ಯಾಕೆ ದೂರು ಹೇಳಬೇಕಾಗಿತ್ತೋ ? ” ಎಂದ.

ಇದೇ ರೀತಿ ಮಾತಾಡಿಕೊಂಡು ಕಾಲತಕ್ಕೊಳಕೆ ಅವನಿಗೇನೋ ಇಷ್ಟವೇ. ಆದರೆ ಅಪ್ಪ ಬಟ್ಟೆಯ ಚೂರಿಗಾಗಿ ಕಾಯ್ತಾ ಇದ್ದರು.

ಆದ್ದರಿಂದ ಯಾವ ವ್ಯವಹಾರಕ್ಕಾಗಿ ಬಂದಿದ್ದನೋ ಅದರ ಮಾತಿ ತ್ತಿದ. “ ನನಗೊಂದು ಚೂರು ಬಟ್ಟೆ ಕೊಡ್ತೀಯಾಮ್ಮಾ ? ” ಎಂದ.

“ ಯಾವ ಬಟ್ಟೆ ? ”

“ ಯಾವ ಬಟ್ಟೆ ? ನನಗೇನು ಗೊತ್ತು ? ಮನೇ ದೂಳೆಲ್ಲ ಹೊಡೀ ಬೇಕಂತೆ. ಪುಸ್ತಕಾನೆಲ್ಲ ಸರಿಯಾಗಿ ಇಟ್ಟುಕೋ ಬೇಕಂತೆ... ಹೀಗೇ ಕಳೆಬೇಕು ರಜಾನ ! ”

“ ಯಾವ ಬಟ್ಟೇನೂ ಇಲ್ಲ ಈಗ ”

“ಯಾವುದೂ ಇಲ್ಲವಾ? ಊಹಾ?” ಸುತ್ತಮುತ್ತ ನೋಡಿದ. ಮಗುವಿನ ಬೆನ್ನ ಕೆಳಗೊಂದು ಬಟ್ಟೆಯಿತ್ತು. ಮಿಂಚು ಹೊಳೆಯುವಷ್ಟರಲ್ಲಿ ಮುಂದೆ ಬಗ್ಗಿ, ಮಗುವನ್ನು ಉರುಳಿಸಿ, ಬಟ್ಟೆಯನ್ನು ಎಳೆದುಕೊಂಡು ಓಡಿಯೇ ಹೋಗಿಬಿಟ್ಟ. ತನ್ನ ಸಕಲ ಕಷ್ಟಗಳಿಗೂ ಅಮ್ಮನೇ ಕಾರಣ ಎಂದು ಅವನ ಸಿದ್ಧಾಂತ. ಮಗುವಿಗೆ ತೊಂದರೆ ಕೊಟ್ಟು ಅದರ ಬಟ್ಟೆ ಕಸಿದುಕೊಂಡು ಅಮ್ಮನಿಗೆ ಪ್ರತೀಕಾರಮಾಡಿದ್ದರಿಂದ ಅವನ ಮನಸ್ಸಿಗೆ ಬಹಳ ಸಮಾಧಾನವಾಯಿತು. ಅದ್ಭುತ ತೃಪ್ತಿಯಿಂದ ಮೇಜನ್ನು ಮಗುಚಿ, ಅದರ ಮೇಲಿದ್ದ ಸಾಮಾನ್ಯ ನೆಲದ ಮೇಲೆ ಕೆಡವಿ, ಒಂದೊಂದಾಗಿ ಎತ್ತಿ ಮೇಜಿನ ಮೇಲೆ ಕುಕ್ಕಿದ. ಅಪ್ಪ ಇವನ ಕೆಲಸವನ್ನೇ ನೋಡುತ್ತಿದ್ದರು. “ಹೀಗೇನೇನೋ ನೀನು ಸಾಮಾನ್ಯ ಇಟ್ಟುಕೊಳ್ಳೋದು? ಪರವಾ ಇಲ್ಲ. ಬಹಳ ಜಾಣ. ಭಾರವಾದ್ದೆಲ್ಲ ಮೇಲುಗಡೆ, ಹಗುರವಾದ್ದೆಲ್ಲ ಕೆಳಗಡೆ. ಭೇಷ. ತೆಗೀ ಆ ನೋಟ್ ಬುಕ್ಯುಗಳ್ಳ. ಅಟ್ಲಾಸ್‌ನ ಕೆಳಗಿಡು” ಎಂದು ಕೂಗಿದರು. ಆವೇಳೆಗೆ ಮಗುವನ್ನು ಎತ್ತಿಕೊಂಡು ಅಮ್ಮ ಬಂದಳು. “ನೋಡಿ ಅವನ ಘಾತಕತನಾನ. ಮಗುವಿನ ಕೆಳಗೆ ಹಾಕಿದ್ದ ಬಟ್ಟೆನ ಎಳೆಕೊಂಡು ಹೋಗಿದಾನೆ. ಈ ಮನೇಲಿ ಅವನ್ನ ಹೇಳೋರು ಕೇಳೋರು ಯಾರೂ ಇಲ್ಲವೇ? ಆ ಹಾಳು ಸ್ತೂಲು ಇನ್ನೂ ಎಷ್ಟುದಿನ ಮುಚ್ಚಿರುತ್ತೋ?” ಎಂದಳು. ಸ್ವಾಮಿ ವಿಪರೀತ ಆಸ್ಥೆಯಿಂದ ತನ್ನ ಕೆಲಸವನ್ನು ಮುಂದುವರಿಸುತ್ತಿದ್ದ. ಅದೇನು ತೋರಿತೋ, ಅಮ್ಮನ ಮಾತನ್ನು ಅಪ್ಪ ಕಿವಿಯ ಮೇಲೇ ಹಾಕಿಕೊಳ್ಳಲಿಲ್ಲ; ನಿಡ್ಡೆ ಹೋಗುತ್ತಿದ್ದ ಮಗುವಿನ ಕೆನ್ನೆಯನ್ನು ಜಿಗುಟೆ ಸುಮ್ಮನಾದರು. ಇದರಿಂದ ಅಮ್ಮ ಮತ್ತಷ್ಟು ಮುನಿಸಿಕೊಂಡು ಹೊರಟುಹೋದಳು.

ಇದಾಗಿ ಅರ್ಧಗಂಟೆ ಕಳೆದಿದೆ. ತಂದೆಯ ಕೋಣೆಯಲ್ಲಿ ಒಂದು ಕುರ್ಚಿಯ ಮೇಲೆ ಕುಳಿತು ಕೈಯಲ್ಲಿ ಸ್ಲೇಟು ಬಳಸಗಳನ್ನು ಹಿಡಿದು ಸಿದ್ಧವಾಗಿದ್ದಾನೆ ಸ್ವಾಮಿ. ಅಪ್ಪ ಗಣಿತದ ಪುಸ್ತಕವನ್ನು ತೆರೆದಿಟ್ಟು ಕೊಂಡು ಲೆಕ್ಕವನ್ನು ಓದಿಹೇಳುತ್ತಿದ್ದಾರೆ. ಸ್ವಾಮಿ ಬರೆದುಕೊಳ್ಳುತ್ತಿದ್ದಾನೆ. ರಾಮನ ಹತ್ತಿರ ಹತ್ತು ಮಾವಿನ ಹಣ್ಣುಗಳಿವೆ. ಅವನ್ನು ಮಾರಿ ಹದಿನೈದು ಆಣೆಗಳನ್ನು ಸಂಪಾದಿಸಬೇಕೆಂದು ಅವನು ಅಪೇಕ್ಷಿಸು

ತ್ತಾನೆ. ಕೃಷ್ಣನಿಗೆ ನಾಲ್ಕೇ ಮಾವಿನ ಹಣ್ಣುಗಳು ಸಾಕು. ಹಾಗಾದರೆ ಕೃಷ್ಣನು ಎಷ್ಟು ಕೊಡಬೇಕಾಗುತ್ತದೆ ?

ಸ್ವಾಮಿನಾಥ ಲೆಕ್ಕದ ಕಡೆಯೇ ನೋಡುತ್ತ ಕುಳಿತ. ಒಂದೊಂದು ಸಲ ಓದಿದಾಗಲೂ ಹೊಸ ಹೊಸ ಅರ್ಥ ತಾಳುತ್ತಿತ್ತು ಅದು. ಯಾವುದೋ ಭೀಕರ ತೊಡಕಿನಲ್ಲಿ ಸಿಕ್ಕುಬಿದ್ದ ಭಾವನೆ ಉಂಟಾಯಿತು ಅವನಿಗೆ. . .

ಮಾವಿನ ಹಣ್ಣುಗಳ ಹೆಸರು ಕೇಳಿ ಅವನ ಬಾಯಲ್ಲಿ ನೀರೂರಿತು. ಹತ್ತು ಮಾವಿನ ಹಣ್ಣುಗಳ ಬೆಲೆ ಹದಿನೈದೇ ಆಣೆಗಳೆಂದು ರಾಮನು ಏಕೆ ನಿಗದಿಮಾಡಿದ ಎಂಬುದು ಅವನಿಗೆ ತೋರದೆಹೋಯಿತು. ರಾಮ ಎಂಥವನಿದ್ದಿರಬೇಕು ? ಸುಮಾರು ಶಂಕರನ ಹಾಗಿದ್ದಿರಬಹುದು. ಆ ಹತ್ತು ಮಾವಿನ ಹಣ್ಣುಗಳು, ಆದನ್ನು ಹದಿನೈದೇ ಆಣೆಗಳಿಗೆ ಮಾರಬೇಕೆಂಬ ದೃಢತೆ, ಅವನ ಲೆಕ್ಕಾಚಾರ ಇವನ್ನೆಲ್ಲ ಯೋಚಿಸಿದರೆ ಅವನು ಶಂಕರನ ಹಾಗೆ ಇದ್ದೇ ತೀರಬೇಕು. ರಾಮ ಶಂಕರನ ಹಾಗಿದ್ದರೆ, ಕೃಷ್ಣ ಬಟಾಣಿಯ ಹಾಗಿದ್ದಿರಬೇಕು. ಇದ್ದಕ್ಕಿದ್ದಂತೆ ಕೃಷ್ಣನ ಬಗ್ಗೆ ಸ್ವಾಮಿಗೆ ವಿಶೇಷ ಮರುಕವುಂಟಾಯಿತು. ಏಕೆಂಬುದು ಅವನಿಗೇ ತಿಳಿಯದು.

ಅಪ್ಪ ಪೇಸರ್ ಓದುತ್ತ ಇದ್ದವರು ಇಣಕಿನೋಡಿ “ ಲೆಕ್ಕಮಾಡಿ ಮುಗಿತೇನೋ ? ” ಎಂದರು.

“ ಅಪ್ಪ, ಆ ಮಾವಿನ ಹಣ್ಣುಗಳು ಚೆನ್ನಾಗಿ ಮಾಗಿದ್ದುವೇನಪ್ಪ ? ”

ಅಪ್ಪ ಕಷ್ಟಪಟ್ಟು ನಗುವನ್ನು ತಡೆದುಕೊಂಡು, “ ಮೊದಲು ಲೆಕ್ಕ ಮಾಡು. ಹಣ್ಣುಕಳಿತತ್ತೋ, ಕಾಯಿಮೇಲಿತ್ತೋ ಆಮೇಲೆ ಹೇಳ್ತೀನಿ ”

ಸ್ವಾಮಿನಾಥನಿಗೆ ದಿಕ್ಕುತೋಚಲಿಲ್ಲ. ರಾಮನು ಹಣ್ಣು ಮಾರುತ್ತಿದ್ದನೋ ಕಾಯಿ ಮಾರುತ್ತಿದ್ದನೋ ಎನ್ನುವುದನ್ನು ಅಪ್ಪ ಈಗಲೇ ಹೇಳಿದ್ದಿದ್ದರೆ ! ಆ ಮೇಲೆ ಹೇಳಿ ಏನು ಪ್ರಯೋಜನ ? ಆ ಪ್ರಶ್ನೆಗೆ ಜವಾಬೇ ಇಡೀ ಲೆಕ್ಕಕ್ಕೆ ಉತ್ತರ ಸೂಚಿಸುವುದು ಎಂದು ಬಲವಾದ ವಿಶ್ವಾಸವಾಯಿತು ಅವನಿಗೆ. ಕಳಿತಿಲ್ಲದ ಹತ್ತು ಮಾವಿನ ಹಣ್ಣುಗಳಿಗೆ ರಾಮನು ಹದಿನೈದಾಣೆ ವಸೂಲುಮಾಡುವುದು ತೀರ ಅನ್ಯಾಯವಲ್ಲವೇ ? ಒಂದುಪಕ್ಷ ಹಾಗೆ ಮಾಡಿದರೂ ಮಾಡಬಹುದು—ರಾಮನ ಗುಣವೇ ಹಾಗಲ್ಲವೆ ? ಆ ರಾಮನು ಕಂಡರೆ ಸ್ವಾಮಿನಾಥನಿಗೆ ತುಂಬ ದ್ವೇಷ ಬಂದು

ಹೋಯಿತು. ದುಷ್ಟಗುಣಗಳೆಲ್ಲ ರಾಮನಲ್ಲಿ ಮನೆ ಮಾಡಿರಬೇಕೆಂದು ಸ್ವಾಮಿನಾಥ ತೀರ್ಮಾನಿಸಿಬಿಟ್ಟಿದ್ದ.

“ ಅಪ್ಪ, ನನ್ನ ಕೈಲಿ ಈ ಲೆಕ್ಕಮಾಡೋಕೆ ಆಗೋದಿಲ್ಲ ” ಎಂದು ಸ್ಲೇಟನ್ನು ಕೆಳಗಿಟ್ಟುಬಿಟ್ಟ.

“ ಏನೋ ಹೀಗಂತಿ? ಏನಾಗಿದೆಯೋ ನಿನಗೆ ಥಾಡಿ? ತ್ರೈರಾಶಿಯಲ್ಲಿ ಸಾಧಾರಣವಾದ ಲೆಕ್ಕ ಮಾಡೋಕೆ ಬರೋಲ್ಲೆ? ”

“ ನಮ್ಮ ಸ್ಕೂಲಿನಲ್ಲಿ ಅದೆಲ್ಲ ಹೇಳಿಕೊಟ್ಟೆಲ್ಲ ಅಪ್ಪ. ”

“ ಆ ಸ್ಲೇಟುತಾ ಇಲ್ಲಿ. ನಿನ್ನ ಕೈಯಲ್ಲೇ ಉತ್ತರ ಹೇಳಿಸ್ತೀನಿ ” ಎಂದರು ಅಪ್ಪ. ಈ ಅದ್ಭುತ ಅದು ಹೇಗಾದೀತೋ ಎಂದು ಸ್ವಾಮಿ ಕುತೂಹಲದಿಂದ ಕಾದುನೋಡಿದ್ದ. ಅಪ್ಪ ಒಂದು ಕ್ಷಣ ಲೆಕ್ಕದ ಕಡೆ ನೋಡಿ, “ ಹತ್ತು ಮಾವಿನ ಹಣ್ಣಿನ ಬೆಲೆಯೇನು? ” ಎಂದು ಪ್ರಶ್ನಿಸಿದರು.

ಲೆಕ್ಕದ ಯಾವ ಭಾಗದಲ್ಲಿ ಈ ಪ್ರಶ್ನೆಗೆ ಉತ್ತರವಿದೆಯೆಂಬುದನ್ನು ಸ್ವಾಮಿ ಹುಡುಕಿ ಹುಡುಕಿ ನೋಡಿ, “ ಗೊತ್ತಿಲ್ಲಾಪ್ಪ ” ಎಂದ.

“ ಅಬ್ಬ. ನಿನ್ನಂಥಾ ದಡ್ಡನ್ನ ನಾನು ಇದುವರತನಕ ನೋಡಿಲ್ಲ ಕಾಣೋ ಎಲ್ಲಿ ಲೆಕ್ಕ ಓದು. ಹತ್ತು ಮಾವಿನ ಹಣ್ಣನ್ನು ಮಾರಿದರೆ ರಾಮನಿಗೆ ಎಷ್ಟು ದುಡ್ಡು ಬರಬೇಕು? ”

ಹದಿನೈದಾಣೆ ಎಂದು ಸ್ವಾಮಿಗೇನೋ ಗೊತ್ತು. ಆದರೆ ಆ ಹತ್ತು ಹಣ್ಣುಗಳಿಗೆ ಎಷ್ಟು ಬೆಲೆ ಸರಿಯೆ? ದುರಾಸೆಯಿಂದ ರಾಮ ಅಷ್ಟು ಬೇಕೆಂದು ಆಸೆಕ್ಷಿಸಬಹುದು. ಆದರೆ ಅದು ಸರಿಯಾದ ಬೆಲೆಯೇ? ಇಷ್ಟರ ಮೇಲೆ ಇನ್ನೂ ಒಂದು ಮುಖ್ಯವಾದ ಪ್ರಶ್ನೆ ಇದೆ. ಆ ಹಣ್ಣುಗಳು ಕಳಿತಿದ್ದವೋ ಇಲ್ಲವೋ-ಎಂಬುದು. ಅವು ಚೆನ್ನಾಗಿ ಹಣ್ಣಾಗಿ ದ್ದರೇನೋ ಹದಿನೈದಾಣೆ ಕೊಡಬಹುದು. ದುಬಾರಿಯಲ್ಲ. . . . ಇದನ್ನೆಲ್ಲ ಬಿಚ್ಚಿ ಹೇಳಿದರೆ ಅಪ್ಪನ ಗಂಟೀನು ಹೋಗುತ್ತೆ ?

“ ಆ ಮಾವಿನ ಹಣ್ಣುಗಳಿಂದ ರಾಮನಿಗೆ ಹದಿನೈದಾಣೆ ಬರಬೇಕು? ” ಎಂದು ಅರೆಮನಸ್ಸಿನಿಂದ ಹೇಳಿದ.

“ ಗುಡ್. ಕೃಷ್ಣನಿಗೆ ಎಷ್ಟು ಮಾವಿನ ಹಣ್ಣು ಬೇಕು? ”

“ ನಾಲ್ಕು. ”

ತನಗೆ ಕಿರುಕುಳ ಕೊಡುವುದರಲ್ಲೇ ಅಪ್ಪನಿಗೆ ಏನೋ ಆನಂದ. ನಾಲ್ಕುಕೈಷ್ಟು ಎಂದು ತನಗೆ ಹೇಗೆ ಗೊತ್ತಾಗಬೇಕು? ಆ ಪೆದ್ದ ಕೃಷ್ಣ ಎಷ್ಟು ಕೊಡ್ತಾನೋ ಏನೋ?

“ನೋಡೋ ಇಲ್ಲಿ ಸ್ವಾಮಿ. ನಿನ್ನನ್ನು ಚೆನ್ನಾಗಿ ತದಕಿಬಿಡೋಣ ಎನ್ನಿಸ್ತಾ ಇದೆ. ನಿನ್ನ ತಲೇಲಿ ಏನಿದೆಯೋ? ಹತ್ತು ಮಾವಿನ ಹಣ್ಣುಗಳಿಗೆ ಹದಿನೈದಾಣೆಯಾದರೆ ಒಂದಕ್ಕಷ್ಟೋ? ಹೂ, ಹೇಳು. ಹೇಳದೆ ಹೋದರೆ—“ಅಪ್ಪನ ಕೈಯಿ ಸ್ವಾಮಿನಾಥನ ಕಿವಿಯನ್ನು ಮೆಲ್ಲಗೆ ತಿರಿಚಿತು. ಈ ಲೆಕ್ಕವೇನು ಕೂಡೋದೋ, ಕಳೆಯೋದೋ, ಗುಣಾಕಾರವೋ, ಭಾಗಾಕಾರವೋ ಒಂದೂ ತಿಳಿಯದೆ ಹೋದುದರಿಂದ ಸ್ವಾಮಿ ಬಾಯಿ ಬಿಡುವಂತೆಯೇ ಇರಲಿಲ್ಲ. ಇವನು ಎಷ್ಟು ಸುಮ್ಮನಿದ್ದನೋ ಕಿವಿಯ ನುಲಿತ ಅಷ್ಟು ಅಷ್ಟು ಬಲವಾಯಿತು. ಅಪ್ಪನಿಗೆ ರೇಗಿತು. ಕಾದಿದ್ದರು ಸ್ವಾಮಿಯ ಉತ್ತರಕ್ಕಾಗಿ. ಸ್ವಾಮಿ ಅಯ್ಯೋ ಎಂದು ಕಿರಚಿದ. ಬೇರೆ ಯಾವ ಉತ್ತರವೂ ಬರಲಿಲ್ಲ. “ಹತ್ತಕ್ಕೆ ಹದಿನೈದಾಣೆಯಾದರೆ ಒಂದಕ್ಕಷ್ಟೆಂತ ಹೇಳೋತನಕ ನಾನು ನಿನ್ನ ಕಿವಿಯನ್ನು ಬಿಡೋದಿಲ್ಲ.” ಅಪ್ಪನಿಗೆ ಏನು ಬಂದುಬಿಟ್ಟಿದೆಯೋ? ಸ್ವಾಮಿನಾಥ ಬೆಪ್ಪುಬೆಪ್ಪಾಗಿ ಕಣ್ಣುಬಿಟ್ಟುಕೊಂಡು ಕುಳಿತಿದ್ದ. ಅದರ ಬೆಲೆ ತಿಳಿಯುವ ಜರೂರಾದರೂ ಏನಿದೆ? ಅಪ್ಪನಿಗೆ ಅದು ತಿಳಿಲೇ ಬೇಕು ಅಂತ ಇದ್ದರೆ ಮಾರ್ಕೆಟ್ಟಿಗೆ ಹೋಗಿ ತಿಳಕೊಂಡು ಬರಲಿ. ಜೀವ ಏಕೆ ಹಿಂಡಬೇಕು? ಈ ರಾಮರು ಈ ಕೃಷ್ಣರು, ಕೊನೆಮೊದಲಿಲ್ಲದ ಅವರ ವ್ಯಾಪಾರಗಳು, ಅವರ ಮಾವಿನ ಹಣ್ಣುಗಳು, ಅವರ ಚಿಲ್ಲರೆ ಲೆಕ್ಕಾಚಾರಗಳು ಎಲ್ಲ ಹಾಳಾಗಲಿ ಎಂದು ಸ್ವಾಮಿ ಮನಸಾರ ಶಪಿಸಿದ.

ಅಪ್ಪನೇ ಸೋಲಬೇಕಾಯಿತು. ತಾವೇ ಹೇಳಿದರು ಕೊನೆಗೆ. “ಒಂದು ಮಾವಿನ ಹಣ್ಣಿಗೆ ಹದಿನೈದು ಓವರ್ ಹತ್ತು ಆಣೆ. ಅದನ್ನು ಸುಲಭರೂಪಕ್ಕೆ ತಾ.”

ಅಯ್ಯೋ ಅಂಕಗಣಿತದಲ್ಲೆಲ್ಲ ಅತ್ಯಂತ ಕಷ್ಟವಾದ ಭಿನ್ನರಾಶಿಗಳು ಬಂದುಬಿಡ್ತಲ್ಲವೆ ಎಂದು ಸ್ವಾಮಿಯ ಗೋಳು ಇಮ್ಮಡಿಯಾಯಿತು.

“ ಅಪ್ಪ, ಸ್ಲೇಟು ಕೊಡೀಪ್ಪ, ಕಂಡು ಹಿಡೀತೀನಿ ” ಎಂದ. ಹದಿನೈದು ನಿಮಿಷಗಳು ಒಂದೇ ಮನಸ್ಸಿನಿಂದ ದುಡಿದು, “ ಒಂದು ಮಾವಿನ ಹಣ್ಣಿಗೆ ಮೂರು ಓವರ್ ಎರಡಾಣೆ ಅಪ್ಪ ” ಎಂದ. ಅಲ್ಲವೆಂದು ಅಪ್ಪ ಖಂಡಿತ ವಾಗಿ ಹೇಳಿಬಿಡ್ತಾರೆಂದು ಅವನ ನಿರೀಕ್ಷಣೆ. ಆದರೆ ಅಪ್ಪ “ ಭೇಷ್ ಇನ್ನೂ ಸುಲಭ ರೂಪದಲ್ಲಿಡು ” ಎಂದು ಬಿಟ್ಟರು....ಇದಾದ ಮೇಲೆ ಅಪ್ಪು ಕಷ್ಟವಾಗಲಿಲ್ಲ, ಇನ್ನರ್ಧ ಗಂಟೆಯ ಸಂಕಟಪಟ್ಟ ಮೇಲೆ “ ಕೃಷ್ಣ ಆರಾಣೆ ಕೊಡಬೇಕು ” ಎಂದು ಗದ್ದದ ಗಂಟಲಿಂದ ಹೇಳಿದ. ಪಳಕ್ಕನೆ ಕಣ್ಣಿಂದ ನೀರು ಹರಿಯತೊಡಗಿತು.

೩

ಸಂಜೆ ಐದು ಗಂಟೆ. ಕ್ಲಬ್ಬಿಗೆ ಹೊರಡುವ ಸಮಯ. ಸ್ವಾಮಿನಾಥನ ತಂದೆಗೆ ಮಧ್ಯಾಹ್ನವೆಲ್ಲ ಮಗನನ್ನು ಪೀಡಿಸಿದನಲ್ಲ ಎಂದು ಪಶ್ಚಾತ್ತಾಪ ಹುಟ್ಟಿತು. ಪ್ರಾಯಶ್ಚಿತ್ತವೂ ಆಗಬೇಕಲ್ಲ ಇನ್ನು? ಕಂಬದ ಮರೆಯಲ್ಲಿ ಜೋಲುಮೋರೆ ಹಾಕಿಕೊಂಡು ಸ್ವಾಮಿ ನಿಂತಿದ್ದ. ಅಪ್ಪ ಅವನನ್ನು ಕರೆದು, “ ನನ್ನ ಜೊತೇಲಿ ಕ್ಲಬ್ಬಿಗೆ ಬರಿಯೇನೋ ಮಗೂ? ” ಎಂದರು. ಸ್ವಾಮಿ ಒಂದು ನಿಮಿಷ ಮಾಯವಾಗಿ, ಮರುನಿಮಿಷ ಟೋಪಿ ಕೋಟು ಗಳೊಡನೆ ಪ್ರತ್ಯಕ್ಷನಾದ. ಅವನನ್ನು ಅಪಾದಮಸ್ತಕವಾಗಿ ಪರಿಶೀಲಿಸಿ ಅಪ್ಪ ಅಂದರು: “ ಇನ್ನೊಂದು ಸ್ವಲ್ಪ ನೀಟಾಗಿ ಇರಬಾರದೇನೋ? ” ಸ್ವಾಮಿನಾಥ ಮುಖ ಸೊಟ್ಟಿಗೆಮಾಡಿದ.

“ ಲಕ್ಷ್ಮೀ ” ಅಂತ ಹೆಂಡತೀನ ಕೂಗಿಕರೆದರು. ಅಮ್ಮ ಬಂದಳು. “ ಈ ಹುಡುಗನಿಗೆ ಬೇರೆ ಒಳ್ಳೆಯ ಬಟ್ಟೆ ಇರಬೇಕು ಪೆಟ್ಟಿಗೆಲಿ. ನೋಡಿ ಅಗಸರ ಬಟ್ಟೆ ತೆಕ್ಕೊಡು ” ಅಂದರು ಅಪ್ಪ.

“ ಅಯ್ಯೋ ಹೋಗೀಂದ್ರೆ, ಈಗ ಹಾಕ್ಕೊಂಡಿರೋ ಬಟ್ಟೆಗೇನಾಗಿದೆ? ಪೆಟ್ಟಿಗೆ ಯಾರು ತೆಗೆಯೋರು? ಬೀಗದ ಕೈ ಎಲ್ಲಿ ಬಿದ್ದಿದೆಯೋ?...ಈಗ ತಾನೇ ಮಗೂಗೆ ಹಾಲು ಬೆರಸಿ ಇಟ್ಟು ಬಂದಿದೀನಿ—” ಎಂದಳು ಅಮ್ಮ.

“ ಏನಾಯಿತು ಅವನ ಬಟ್ಟೆಯೆಲ್ಲ? ”

“ ಯಾವ ಬಟ್ಟೆಯೂ ಕಾಣೆ. ಹೋದ ವರ್ಷದ ಯುಗಾದಿಯಿಂದ ಅವನಿಗೆ ಒಂದಂಗುಲ ಕೂಡ ಬಟ್ಟೆ ತಂದಿಲ್ಲ ”

“ ಇದೇನು ಹೀಗಂತೀಯೇ? ಮೂರುನಾಕು ತಿಂಗಳ ಹಿಂದೆ ತಂದೆನಲ್ಲೇ ಒಂದು ಟೈಲ್ ಬಟ್ಟೆ ಧಾನು, ಏನಾಯಿತೇ ಅದು? ” ಎಂದು ಹೇಳಿ, ಬುಧವಾರದ ಸಾಯಂಕಾಲ ಹುಡುಗನ್ನ ದರ್ಜಿ ಅಂಗಡಿಗೆ ಕರೆದು ಕೊಂಡು ಹೋಗಬೇಕೆಂದು ಮನಸ್ಸಿನಲ್ಲೇ ಗುರುತು ಮಾಡಿಕೊಂಡರು. ಅಮ್ಮ ಬೇರೆ ಬಟ್ಟೆ ತಂದುಕೊಡದೇ ಹೋದದ್ದೇ ಒಳ್ಳೆಯದಾಯಿತು ಎಂದು ಸ್ವಾಮಿಗೆ. ಬೇರೆ ಬಟ್ಟೆ ಹಾಕಿಕೊಳ್ಳುವುದಕ್ಕೆ ಒಳಗೆ ಹೋದರೆ ಅಪ್ಪ ಎಲ್ಲಿ ಬಿಟ್ಟು ಹೊರಟುಹೋಗ್ತಾರೆಯೋ ಎಂದು ಅವನಿಗೆ ಭಯ.

ಮನೆಯ ಮುಂದೆ ಒಂದು ಮೋಟಾರು ಹಾರ್ಡ್ ಸದ್ದಾಯಿತು. ಅಪ್ಪ ಟೀಬಲ್ ಮೇಲಿದ್ದ ಟೆನ್ನಿಸ್ ಬ್ಯಾಟನ್ನು ಬಾಚಿಕೊಂಡು ಓಡಿದರು ಬಾಗಿಲ ಹತ್ತಿರಕ್ಕೆ. ಸ್ವಾಮಿನಾರ್ಥ ಹಿಂದೆಯೇ ಓಡಿದ. ಬ್ಲೇಜರ್ ಕೋಟ್ ಹಾಕಿದ ದೊಡ್ಡವರೊಬ್ಬರು ಡ್ರೈವ್ ಮಾಡ್ತಾ ಇದ್ದರು. ಅವರ ಕೋಟನ್ನು ಕಂಡು ಸ್ವಾಮಿಗೆ ತುಂಬ ಮೆಚ್ಚಿಗೆಯಾಯಿತು. ಆತ ದೊಡ್ಡದಾಗಿ ಹಲ್ಲು ಬಿಟ್ಟು “ ಹಲೋ ಶ್ರೀನಿವಾಸ, ಗುಡ್ ಈವನಿಂಗ್ ” ಎಂದರು. ತನ್ನನ್ನು ಕಾರ್‌ನಲ್ಲಿ ಕೊರಿಸಿಕೊಳ್ಳಲು ಅವರು ಒಪ್ಪದೆ ಹೋಗ ಬಹುದೆಂದು ಸ್ವಾಮಿಗೆ ಬಹಳ ಭಯವಾಯಿತು. ಆದರೆ ಆತ ಬಹಳ ನಯವಾಗಿ, “ ಏನು ಶ್ರೀನಿವಾಸ, ನಿಮ್ಮ ಮಗನ್ನ ಕ್ಲಬ್ಬಿಗೆ ಕರಕೊಂಡು ಬರ್ತೀರಾ? ರೈಟೋ! ” ಎಂದರು. ಸ್ವಾಮಿಯ ಸಂಶಯಗಳೆಲ್ಲ ನಿವಾರಣೆಯಾದುವು. ಅಪ್ಪ ತನ್ನ ಸ್ನೇಹಿತರ ಜತೆಯಲ್ಲಿ ಮುಂದಿನ ಸಿಟಿನಲ್ಲಿ ಕೂತರು. ಸ್ವಾಮಿಯೊಬ್ಬನೇ ಹಿಂದಿನ ಸಿಟಿನಲ್ಲಿ ಕೂತ.

ಜುಯೈಂದು ಮುಂದೆ ಹೊರಟಿತು ಕಾರು. ಸ್ವಾಮಿಯ ಮುಷಿಯೇ ಮುಷಿ. ಯಾರಾದರೂ ತನ್ನ ಸ್ನೇಹಿತರು ಆಗ ತನ್ನನ್ನು ನೋಡಿದರೇ..... ಯಾವುದೋ ಒಂದು ಗೇಟಿನಲ್ಲಿ ನುಸಿದು, ಇನ್ನೊಬ್ಬರು ಕಾರುಗಳ ನಡುವೆ ನಿಂತಿತು ಇವರ ಕಾರು.

ಅಪ್ಪ ಟೆನ್ನಿಸ್ ಆಡೋದನ್ನೇ ಸ್ವಾಮಿ ನೋಡುತ್ತಿದ್ದ. ಏಕೆಸಕ್ಕ ದಲ್ಲೇ ಇದ್ದ ಆ ಮೂರು ಕೋರ್ಟುಗಳಲ್ಲಿ ಆಡ್ತಾ ಇದ್ದ ಎಲ್ಲರ ಮೈಕಿಯೂ ಅಪ್ಪನೇ ಗಟ್ಟಿಗ ಎಂದು ಅವನಿಗೆ ತೋರಿತು. ಅಪ್ಪ ಯಾವಾಗ ಚಿಂಡು ಹೊಡೆಯಲಿ ಎದುರು ಕಡೆಯವರಿಗೆ ಅದನ್ನು ತಡೆಯೋದಕ್ಕೇ ಆಗ್ತಿರಲಿಲ್ಲ.

ಬಿಟ್ಟೇ ಬಿಡೋರು. ಪ್ರತಿಸಲವೂ ಚೆಂಡು ಹೋಗಿ ಹಿಂದುಗಡೆಯಿದ್ದ ತಡಿ ಕೆಗೇ ತಗುಲುತ್ತಿತ್ತು. ಅಷ್ಟೇ ಅಲ್ಲ. ಚೆಂಡು ಎತ್ತಿಕೊಡುವ ಹುಡುಗರ ಜೀವನ ತುಂಬಾ ಅಪಾಯಕರವಾದುದು ಎನ್ನುವುದನ್ನೂ ಸ್ವಾಮಿ ಕಂಡು ಹಿಡಿದುಕೊಂಡ.

ಸ್ವಾಮಿನಾಥ ಸೌಖ್ಯದ ಸ್ವರ್ಗದಲ್ಲಿದ್ದ. ಅಲ್ಲಿದ್ದು ಆಟ ನೋಡುವ ಅವಕಾಶ ದೊರೆತಿರುವುದೇ ಅವನ ಬಗ್ಗೆ ಮಿಕ್ಕವರಿಗಿದ್ದ ಗೌರವದ ಸೂಚನೆ ಯಲ್ಲವೇ? ನಾಳೆ ಹಗಲಿಂದ ರಾತ್ರಿವರೆಗೆ ತನ್ನ ಸ್ನೇಹಿತರಿಗೆ ಈ ವಿಷಯ ವನ್ನೇ ಹೇಳಬಹುದು....ಮೆಲ್ಲಗೆ ಸರಿದು ಅಪ್ಪನ ಹಿಂದೆ ತಡಿಕೆಯ ಹತ್ತಿರ ನಿಂತ. ಅಲ್ಲಿರುವ ಕಾಕಿಬಟ್ಟಿಯ ಹುಡುಗ ಏನಾದರೂ ಅಂದು ಬಿಡಬಹುದೋ ಏನೋ ಎಂದು ಸ್ವಲ್ಪ ಹಿಂದು ಮುಂದು ನೋಡಿದ. ಆದರೆ ಆ ಹುಡುಗನ ಲಕ್ಷ್ಯವೆಲ್ಲವೂ ಚಂಡುಗಳನ್ನು ಎತ್ತಿ ಆಟಗಾರರಿಗೆ ಎಸೆಯುವುದರಲ್ಲೇ ಇದ್ದು ಬಿಟ್ಟಿದ್ದರಿಂದ ಇವನ ಕಡಿ ಅವನು ನೋಡಲೇ ಇಲ್ಲ. ಸ್ವಾಮಿ ಹತ್ತು ನಿಮಿಷ ನಿಂತಿದ್ದ ಅಲ್ಲಿ. ಅಪ್ಪನ ಆಟವನ್ನು ಪಕ್ಕದಲ್ಲಿ ನಿಂತು ನೋಡುವುದಕ್ಕಿಂತ ಹಿಂದುಗಡೆ ನಿಂತು ನೋಡಿದರೆ ಹೆಚ್ಚು ಸೊಗಸು ಎನಿಸಿತು. ಅವನಿಗೆ ಚೆಂಡು ಬ್ಯಾಟಿಗೆ ತಗಲಿದಾಗ ಹೊರಡುತ್ತಿದ್ದ ಠೋಯ್ ಎನ್ನುವ ಸದ್ದು ಸಂಗೀತಕ್ಕಿಂತ ಮಧುರವಾಗಿತ್ತು ಅವನ ಕಿವಿಗಳಿಗೆ.

ಹಾಗೇ ಅವನ ದೃಷ್ಟಿ ಕಾಕಿಬಟ್ಟಿಯ ಹುಡುಗನತ್ತ ಸುಳಿಯಿತು. ಅವನನ್ನು ನೋಡನೋಡುತ್ತ ಸ್ವಾಮಿಯ ಮುಖದ ಚಹರೆಯೇ ಬದಲಾಯಿಸಿತು. ಕಂಡದ್ದು ದಿಟವೋ ಇಲ್ಲವೋ ಎಂಬಂತೆ ಕಣ್ಣನ್ನು ಬಲವಾಗಿ ಮಿಟಕಿಸಿ ಮಿಟಕಿಸಿ ಮತ್ತೆ ನೋಡಿದ. ಆ ಕಾಕಿಯ ಬಟ್ಟಿಯ ಹುಡುಗ ಬೇರೆ ಯಾರೂ ಅಲ್ಲ—ಕೋಚ್‌ಮ್ಯಾ ಮಗ. ಬಟ್ಟಿ ಮಾತ್ರ ಬೇರೆ. ಹುಡುಗನು ಇವನ ಕಡಿ ತಿರುಗಿ ನೋಡಿ, ಅಪಹಾಸ್ಯದ ನಗುನಕ್ಕು ಸರಕ್ಕನೆ ಜೇಬಿನಿಂದ ಚಾಕು ಒಂದನ್ನು ತೆಗೆದು ಅದನ್ನು ಬಿಚ್ಚಿ ಮೇಲಕ್ಕೆತ್ತಿ ತೋರಿಸಿದ. ಸ್ವಾಮಿಯ ಜಂಘಾಬಲವೆಲ್ಲ ಉಡುಗಿ ಹೋಯಿತು ; ಮೈ ಬೆವರಿತು. ಮುಖ ಬಿಳ್ಳಗೆ ಬಿಳಚಿಕೊಂಡಿತು. ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಕಂಡೂ ಕಾಣಿಸಿಕೊಳ್ಳದಂತೆ ನಟಿಸಿ, ಬೇಗ

ಬೇಗ ವೊದಲಿದ್ದ ಸ್ಥಳಕ್ಕೆ ಹಿಂದಿರುಗಿ ಬಿಟ್ಟು. ಶತ್ರು ಬಲು ದೂರದಲ್ಲಿದ್ದ ಇನ್ನು ಭಯವಿಲ್ಲ, ಸದ್ಯ.

ಅಪ್ಪನ ಆಟ ಮುಗಿಯಿತು. ಕಟ್ಟಡದ ಕಡೆ ಹೊರಟರು. ಹಿಂದು ಗಡೆ ಬಂದರೆ ಹುಡುಗನಲ್ಲಿ ಓಡಿಬಂದು ಹಿಂದಿನಿಂದ ಇರಿದುಬಿಟ್ಟಾನೋ ಎಂಬ ಭಯದಿಂದ ಜಾಗರೂಕನಾಗಿ ಸ್ವಾಮಿ ಅಪ್ಪನ ಮುಂದುಗಡೆಯೇ ನಡೆಯುತ್ತ ಹೊರಟ

“ ಸ್ವಾಮಿ, ಮುಂದೆ ಬರಬೇಡ, ಕಾಲು ಕಾಲಿಗೇ ಸಿಕ್ಕಿ ಹಾಕಿ ಕೊಳ್ಳುತ್ತೀಯೆ.” ಸ್ವಾಮಿನಾಥ ನಿರ್ವಾಹವಿಲ್ಲದೆ ಒಪ್ಪಬೇಕಾಯಿತು. ದೃಷ್ಟಿಯೆಲ್ಲ ಹಿಂದುಗಡೆಯೇ. ಸಮಯಕ್ಕೆ ಬೇಕಾಗಬಹುದೆಂದು ಒಂದು ಚೂಪಾದ ಕಲ್ಲನ್ನು ಆರಿಸಿ ಇಟ್ಟುಕೊಂಡ. ಟೆನಿಸ್ ಕೋರ್ಟಿನಿಂದ ಕಟ್ಟಡಕ್ಕೆ ಹತ್ತು ಹದಿನೈದು ಗಜ ದೂರ. ಆದರೆ ಸ್ವಾಮಿಗದು ಒಂದೂವರೆ ಮೈಲಿಯಂತೆ ತೋರುತ್ತಿತ್ತು.

ಇಸ್ಪೀಟು ರೂಮಿನಲ್ಲಿ ಅಪ್ಪನ ಕುರ್ಚಿಯ ಪಕ್ಕದಲ್ಲಿ ತಾನೂ ಒಂದು ಕುರ್ಚಿಯಲ್ಲಿ ಕುಳಿತುಕೊಳ್ಳುವತನಕ ಸ್ವಾಮಿಯ ಭೀತಿ ತಗ್ಗಲಿಲ್ಲ. ಕೊಠಡಿಯಲ್ಲಿ ದಟ್ಟವಾದ ತಂಬಾಕಿನ ಹೊಗೆ ಆಕಾಶದ ಕಡೆಗೆ ಸಾಗಿ ಹೋಗುತ್ತಿತ್ತು. ಅಪ್ಪ ಬಹಳ ರಭಸದಿಂದ ಇಸ್ಪೀಟು ಕಲಸಿ ಮೇಜಿನ ಸುತ್ತ ಕುಳಿತಿದ್ದವರಿಗೆಲ್ಲ ಎರಡು ಮೂರು ಎಲೆಯಂತೆ ಎಸೆಯುತ್ತಿದ್ದರು. ಪ್ರಪಂಚದಲ್ಲಿ ಇದಕ್ಕಿಂತ ಸುರಕ್ಷಿತವಾದ ಸ್ಥಳ ಮತ್ತೊಂದುಂಟೆ-ಎನ್ನಿಸಿತು ಸ್ವಾಮಿಗೆ. ಅಪ್ಪ ಇದ್ದರು. ಅಪ್ಪನ ಸ್ನೇಹಿತರೆಲ್ಲ ಇದ್ದರು. ಕೋಚ್‌ಮ್ಯಾಕ್ ಮಗನ ಬೇಕೆಕಾಳು ಹೇಗೆ ಬಂದಿತೋ ನೋಡೋಣ ಇಲ್ಲಿ! ಸ್ವಲ್ಪ ಹೊತ್ತಾದ ಮೇಲೆ ಸ್ವಾಮಿ ಕಿಟಕಿಯಿಂದ ಇಣಕಿನೋಡಿದ. ಆಕಾಶದಲ್ಲಿ ನಕ್ಷತ್ರಗಳು ಮೂಡಿದ್ದವು. ಸ್ವಾಮಿಗೆ ಸ್ವಲ್ಪ ದಿಗಿಲಾಯಿತು: “ ಅಪ್ಪನ ಆಟ ಮುಗಿದು ಮನೆಗೆ ಹೊರಡುವ ವೇಳೆಗೆ ಇನ್ನೂ ಕತ್ತಲಾಗಿ ಬಿಟ್ಟಿರುತ್ತಲ್ಲವೆ? ” ಆಮೇಲೇನುಗತಿ !

ಒಂದು ಗಂಟೆ ಕಳೆಯಿತು. ಅಪ್ಪ ಎದ್ದರು. ಕಟ್ಟಡದ ಕೊನೆಯ ಮೆಟ್ಟಿಲನ್ನಿಳಿಯುವ ವೇಳೆಗೆ ಸ್ವಾಮಿಯ ಎದೆ ಜಲ್ಲೆಂದಿತು. ಸುತ್ತಲಿನ

ಕತ್ತಲಲ್ಲಿ ಏನು ಅಪಾಯ ಅಡಗಿಕೊಂಡಿದೆಯೋ? ಅಪ್ಪ, ಅಪ್ಪನ ಸ್ನೇಹಿತರು, ಇವರಿಬ್ಬರ ನಡುವೆ ಸ್ವಾಮಿ ಭದ್ರವಾಗಿದ್ದ. ಇದರಿಂದ ಅವನಿಗೆ ಸ್ವಲ್ಪ ಧೈರ್ಯವಾಯಿತು. ಆದರೆ ಕ್ಲಬ್ಬಿನಲ್ಲಿರುವ ಎಲ್ಲರೂ ತಮ್ಮ ಜೊತೆಯಲ್ಲಿಯೇ ಬಂದು ಕಾರ್‌ವರೆಗೆ ಬಿಟ್ಟುಬಿಟ್ಟು ಹೋಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವಾಮಿಗೆನಿಸಿತು. ಎಷ್ಟು ಜನ ಸಾಧ್ಯವೋ ಅಷ್ಟು ಜನ ಅಂಗ ರಕ್ಷಕರು ಬೇಕಿತ್ತು ಆಗ. ಯಾರಿಗೆ ಗೊತ್ತು? ಹುಡುಗ ಓಡಿಹೋಗಿ ತಲೆಗಡುಕರ ದಂಡನ್ನೇ ಕಟ್ಟಿಕೊಂಡು ಬಂದು ಅವನಿಗಾಗಿ ಕಾಯುತ್ತಿರಬಹುದು....ಮುಂದೆ ಹೋಗೋಣವೆಂದರೆ ಅದು ಸಾಧ್ಯವಿಲ್ಲ. ಅಪ್ಪನ ಕಾಲಿಗೆ ತೊಡರಿಕೊಂಡು ಬೈಸಿಕೊಳ್ಳಬೇಕಾಗುತ್ತದೆ. ಅದೂ ಅಲ್ಲದೆ ಕಾರಿರುವ ಸ್ಥಳ ಅವನಿಗೆ ಗೊತ್ತಿಲ್ಲ. ಹಿಂದೆ ಬರೋಣವೆಂದರೋ—ಆಮಾತೇ ಬೇಡ....ಕಾರಿನ ಹತ್ತಿರ ನೇರದೆಯೇ ಹೋಗಬಹುದು....ಆದುದರಿಂದ ಒಂದೇ ಸಲ ಹಿಂದೂ ಮುಂದೂ ಕಾಣಿಸುವಂತೆ ವಿಚಿತ್ರ ಅಡ್ಡನಡಗೆಯಲ್ಲಿ ನಡೆದುಕೊಂಡು ಹೋದ. ಎಷ್ಟುನಡೆದರೂ ದಾರಿ ಮುಗಿಯುವಂತೆಯೇ ತೋರಲಿಲ್ಲ...ಅಪ್ಪನಿಗೆ ಎಲ್ಲವನ್ನೂ ವಿವರಿಸಿ ಅವರ ರಕ್ಷಣೆ ಪಡೆದುಕೊಳ್ಳುವುದೇ ಲೇಸೆಂದು ಸ್ವಾಮಿ ನಿಶ್ಚಯಿಸಿದ.

“ ಅಪ್ಪಾ ”

“ ಏನು ಮಗೂ ? ”

ಇದ್ದಕ್ಕಿದ್ದಂತೆ, “ ಈ ವ್ಯವಹಾರವೊಂದನ್ನೂ ಅಪ್ಪನಿಗೆ ತಿಳಿಸುವುದು ಬೇಡ ; ಅದೆಷ್ಟೇ ಅಪಾಯಕರವಾಗಿದ್ದರೂ ಪರವಾ ಇಲ್ಲ,” ಎಂದು ಸ್ವಾಮಿಗೆ ತೋರಿತು.

ಅಪ್ಪ ಮತ್ತೆ ಕೇಳಿದರು “ ಏನು ಬೇಕು, ಮಗೂ ? ”

“ ಅಪ್ಪ. ಮನೇಗಾ ಈನಾಗ ನಾವು ಹೋಗಿರೋದು ? ”

“ ಹೌದು ”

“ ನಡಕೊಂಡೇನಪ್ಪ ? ”

“ ಅಲ್ಲ, ಮಗೂ ಗೇಟ್ ಹತ್ತಿರ ಕಾರು ನಿಂತಿದೆ.”

ಕಾರಿನ ಹತ್ತಿರ ಬಂದರು. ನೊದಲು ಹತ್ತಿ ಹಿಂದಿನ ಸೀಟಿನಲ್ಲಿ

ಕೂತುಬಿಟ್ಟ ಸ್ವಾಮಿ. ಭಯ ಇನ್ನೂ ತಪ್ಪಲಿಲ್ಲ. ಕಾರ್ ಸ್ಟಾರ್ಟ್ ಮಾಡಲು ಆಪ್ತನ ಸ್ನೇಹಿತರು ಸ್ವಲ್ಪ ನಿಧಾನಮಾಡಿದರು. ಹಿಂದಿನ ಸೀಟಿನಲ್ಲಿ ಒಬ್ಬನೇಒಬ್ಬ ಕೂತಿದ್ದಾನೆ, ಕತ್ತಲಲ್ಲಿ. ಈಗಲೂ ಕೂಡ, ಕೋಚ್‌ಮ್ಯಾನ್ ಮಗನೂ ಅವನ ತಂಡದವರೂ ಸುಲಭವಾಗಿ ಇವನನ್ನು ಎಳೆದುಕೊಂಡು ಇವನ ಕತೆ ಪೂರಯಿಸಿ ಬಿಡಬಹುದು.

ಕಾರು ಹೊರಟಿತು. ಕಾರಿನ ಇಂಜನ್ನಿನ ಮೊರೆತ ಅನಾಥ ರಕ್ಷಕನ ದಿವ್ಯವಾಣಿಯ ಹಾಗೆ ಇಂಪಾಗಿತ್ತು ಸ್ವಾಮಿನಾಥನ ಕಿವಿಗೆ. ಕಾರು ಗೇಟನ್ನು ದಾಟಿತು. ವೇಗ ಹೆಚ್ಚಿತು. ತನ್ನ ಪಂಚಿಯ ತುದಿಯನ್ನೆತ್ತಿ ಸ್ವಾಮಿ ನಾಥ ಹಣೆಯಮೇಲಿನ ಬೆವರನ್ನೊತ್ತಿಕೊಂಡ.

ಅಧ್ಯಾಯ ಹನ್ನೆರಡು

ಮುಂದ ಕಿಟಕಿಗಳು

೧.

ಬೊಂಬಾಯಿನ ಸುಪ್ರಸಿದ್ಧ ದೇಶಭಕ್ತ ಗೌರೀಶಂಕರರ ದಸ್ತಗಿರಿಯ ಸಲುವಾಗಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲೋಸುಗ 1930 ನೆಯ ಆಗಸ್ಟ್ 15 ನೆಯ ತಾರೀಖಿನ ದಿನ ಮಾಲ್ಗುಡಿಯ ಸರಯೂ ನದಿಯ ಮರಳಿನ ಮೇಲೆ ಎರಡು ಸಾವಿರ ನಾಗರಿಕರು ಸಭೆ ಸೇರಿದ್ದರು. ಖಾದಿ ಬಟ್ಟೆ ಧರಿಸಿದ ಕಾರ್ಯವಾಸಿ ತರುಣನೊಬ್ಬನು ಮರದ ವೇದಿಕೆಯ ಮೇಲೆ ನಿಂತು ಭಾಷಣಮಾಡುತ್ತಿದ್ದ. ಕಿವಿಯನ್ನು ಕೊರೆಯುವಂತೆ ಉಚ್ಚ ಶ್ರುತಿಯಲ್ಲಿ ಆತನು ಗೌರೀ ಶಂಕರರ ಜನ್ಮ, ಜೀವನ, ಸೇವಾದೀಕ್ಷೆ ಎಲ್ಲವನ್ನೂ ಚಿತ್ರಿಸಿ ಅನಂತರ ದೇಶದ ದುಸ್ಥಿತಿಯ ಬಣ್ಣನೆಗೆ ಬಂದ. “ ಇಂದು ನಾವು ಗುಲಾಮರು. ನಮ್ಮ ಪಾಡು ಗುಲಾಮರಿಗಿಂತ ಕಡಿ. ಹಿಂದೆಂದೂ ಇಷ್ಟು ಕೀಳು ಮಟ್ಟಕ್ಕೆಳಿದಿರಲಿಲ್ಲ ನಮ್ಮ ಬಾಳು. ನಮ್ಮ ದೇಶದ ಭವ್ಯ ಚರಿತ್ರೆಯನ್ನು ಜ್ಞಾಪಕ ಮಾಡಿಕೊಳ್ಳೋಣ. ರಾಮಾಯಣ ಮಹಾಭಾರತಗಳ ದಿವ್ಯ ಕಾಲವನ್ನು ಮರೆತುಬಿಡುವುದೇ? ಈ

ನಮ್ಮ ಪುಣ್ಯಭೂಮಿ ಒಬ್ಬ ಕಾಳಿದಾಸ, ಒಬ್ಬ ಬುದ್ಧ, ಒಬ್ಬ ಶಂಕರ ಇಂತಹ ಮಹಾ ವಿಭೂತಿಗಳಿಗೆ ಜನ್ಮ ಕೊಟ್ಟಿದೆ. ಇಂಗ್ಲಿಷ್ ಜನ ಬಟ್ಟೆ ಯನ್ನೂ ಅರಿಯದೆ ಬರಿ ಬೆತ್ತಲೆಯಾಗಿ ಕಾಡಲ್ಲಿ ಅಲೆದಾಡುತ್ತ, ಹಸಿಯ ಮಾಂಸವನ್ನು ಕಿತ್ತು ತಿನ್ನುತ್ತಿದ್ದ ಕಾಲಕ್ಕೆ ನಮ್ಮ ದೇಶದ ಹಡಗುಗಳು ಸಸ್ತಸಾಗರಗಳಲ್ಲೂ ಸಂಚರಿಸುತ್ತಿದ್ದುವು. ನಾಗರಿಕತೆಯ ಪರಾಕಾಷ್ಠೆ ಯಲ್ಲಿದ್ದೆವು ನಾವು. ಆದರೆ ಈಗ ನಾವು ಯಾವ ಗತಿಯಲ್ಲಿದ್ದೇವೆ? ” ಒಂದು ನಿಮಿಷ ತಡೆದು ಸಮಯಸ್ಫೂರ್ತಿಯಿಂದ, ಸರಿಯೋ ತಪ್ಪೋ ಎಂಬುದನ್ನು ಪರೀಕ್ಷಿಸುವ ಗೊಡವೆಗೆ ಹೋಗದೆ “ ಈಗ ನಾವು ಗುಲಾಮರ ಗುಲಾಮರು, ದಾಸಾನುದಾಸರು ” ಎಂದ. ಸ್ವಾಮಿನಾಥನಿಗೂ ಮಣಿಗೂ ಭಾಷಣದ ಈ ಭಾಗ ತಲೆಗೆ ಹತ್ತಲಿಲ್ಲ. ಆದರೆ ಐದು ನಿಮಿಷದ ತರುವಾಯ ಭಾಷಣಕಾರ ಎಲ್ಲರಿಗೂ ಅರ್ಥವಾಗುವಂಥ ಸಲಹೆಯೊಂದನ್ನಿತ್ತ ಒಂದು ಕ್ಷಣ ಚಿಂತಿಸಿ, ನಾವು ಮೂವತ್ತುಮೂರು ಕೋಟಿ ಮಂದಿಯಿದ್ದೇವೆ. ಇಡೀ ಯೂರೋಪು ಖಂಡದಲ್ಲಿ ರಷ್ಯವನ್ನು ಕಳೆದರೆ ಎಷ್ಟು ವಿಸ್ತೀರ್ಣವಾಗುತ್ತದೋ ನಮ್ಮ ನಾಡು ಅಷ್ಟು ವಿಸ್ತಾರವಾಗಿದೆ. ಇಂಗ್ಲೆಂಡು ನಮ್ಮ ಮದರಾಸು ಪ್ರಾಂತಕ್ಕಿಂತ ಸಣ್ಣದು. ಬೆರಳಿನ ಮೇಲೆ ಲೆಕ್ಕಮಾಡುವಷ್ಟು ಬಿಳಿಯ ಚಂಡಾಲರು ಅಲ್ಲಿ, ಸಾವಿರಾರು ಮೈಲಿಗಳಾಚೆ, ತಮ್ಮ ಭಂಡಬಾಳನ್ನು ನಡೆಸುತ್ತಿದ್ದಾರೆ. ಆದರೂ ಅವರಿಗೆ ನಾವು ಡೊಗ್ಗಸಲಾಂ ಹೊಡೆಯಬೇಕೆ? ಎಂಥ ಅವಮಾನವಿದು? ದೋಷ ನಮ್ಮ ದಲ್ಲ. ಆದರೂ ನಾವೇಕೆ ಹೀಗೆ ಹೇಡಿಗಳಾಗಿದ್ದೇವೆ? ಇದಕ್ಕೆಲ್ಲ ಕಾರಣ ಸರಕಾರವೇ. ನನಗೆ ಅರೆಹೊಟ್ಟೆ ಕೂಳು ಹಾಕುತ್ತ, ಗೊಡ್ಡು ಬೆದರಿಕೆಗಳಿಂದ ನಮ್ಮ ಸಾರವನ್ನೆಲ್ಲ ಹೀರಿದ್ದಾರೆ. ನೀವಿನ್ನೇನೂ ಮಾಡಬೇಕಾಗಿಲ್ಲ. ಪ್ರತಿಯೊಬ್ಬ ಭಾರತೀಯನೂ ಬಾಯಿತುಂಬ ಎಂಜಲು ತುಂಬಿಕೊಂಡು ಇಂಗ್ಲೆಂಡಿನ ಮೇಲೆ ಉಗುಳಲಿ. ಆ ಜೊಲ್ಲಿನ ಸಮುದ್ರದಲ್ಲಿ ಇಂಗ್ಲೆಂಡ್ ಮುಳುಗಿ ಹೋಗುತ್ತದೆ....”

ಭಾಷಣಕಾರನ ವಾಕ್ ಪ್ರೌಢಿಮೆಯಿಂದ ಸ್ವಾಮಿನಾಥ ಚಕಿತನಾದ. ಅವೇಶದಿಂದ “ ಗಾಂಧೀಕಿ ಜೈ ” ಎಂದು ಕೂಗಿದ. ಮಣಿ ಬಲವಾಗಿ

ಅವನನ್ನು ತಿವಿದು “ ಲೋ, ಸುಮ್ಮನೆ ಬಾಯಿ ಮುಚ್ಚಿಕೊಂಡು ಇರಬಾರದೇನೋ ? ” ಎಂದ.

ಸ್ವಾಮಿನಾಥ ಕೇಳಿದ: “ ನಿಜವೇನೂ ಅದು ? ”

“ ಯಾವುದು ? ”

“ ಎಂಜಲುಗಿದು ಪರಂಗೀವರನ್ನ ಮುಳುಗಿಸೋದು.”

“ ಇದ್ದೇ ಇರಬೇಕು. ಇಲ್ಲದೆ ಹೋದರೆ ಅವನು ಹಾಗೆ ಹೇಳುತ್ತ ಇದ್ದನಾ ? ”

“ ಹಾಗಾದರೆ ಎಲ್ಲರೂ ಯಾಕೆ ಹೀಗೆ ಮಾಡಿಬಿಡಬಾರದು. ಕಷ್ಟವೇನಿಲ್ಲದರಲ್ಲಿ. ಅಷ್ಟು ಸುಲಭವಾಗಿದೆ ! ”

“ ಆ ಪರಂಗೀವರಿಗೆ ದಯೆ ಅನ್ನೋದೇ ಇಲ್ಲಕಾಣೋ. ನಮ್ಮೆಲ್ಲರನ್ನೂ ಷೂಟ್ ಮಾಡಿಬಿಡ್ತಾರೆ.” ಸ್ವಾಮಿಗೆ ಈ ಉತ್ತರದಿಂದ ಸಮಾಧಾನವಾಯಿತು ಇನ್ನೇನೋ ಕೇಳಬೇಕೆಂದು ಬಾಯಿಬಿಡೋದರಲ್ಲಿದ್ದ. ಅಷ್ಟರೊಳಗೆ ಅಕ್ಕಪಕ್ಕದಲ್ಲಿ ಕೂತಿದ್ದ ಇಬ್ಬರು ಮೂವರು ಇವನ ಕಡೆ ದುರಗುಟ್ಟಿಕೊಂಡು ನೋಡಿದರು.

ಸಂಜೆಯೆಲ್ಲಾ ಭಾಷಣಕಾರನ ವಾಗ್ಧುರಿಯಲ್ಲೇ ಸ್ವಾಮಿ ಕೊಚ್ಚಿಕೊಂಡು ಹೋಗಿದ್ದ. ಮನೆಯೂ ಅಷ್ಟೇ. ಭಾರತದ ಬಡ ಬೋರೇಗೌಡನ ದೌರ್ಭಾಗ್ಯವನ್ನು ಭಾಷಣಕಾರನು ವರ್ಣಿಸಿದಾಗ ಅವನೊಡನೆ ಇವರೂ ಅತ್ತರು. ಪರದೇಶೀ ಪದಾರ್ಥಗಳನ್ನು ಬಹಿಷ್ಕಾರಮಾಡುತ್ತೇನೆಂದು ಪ್ರತಿಜ್ಞೆ ತೆಗೆದುಕೊಂಡರು. ಅದರಲ್ಲೂ, ಮುಖ್ಯವಾಗಿ ಆ ಮ್ಯಾಂಚೆಸ್ಟರ್ ಮತ್ತು ಲ್ಯಾಂಕಾಸ್ಟೈರಿನ ಬಟ್ಟೆಗಳನ್ನು ಮುಟ್ಟುವುದೇ ಇಲ್ಲವೆಂದು ಶಪಥಮಾಡಿದರು. ಒಂದಾನೊಂದು ಕಾಲದಲ್ಲಿ ಯಾವ ಮಸ್ಲಿನ್ ಬಟ್ಟೆಗಾಗಿ ಭಾರತ ದೇಶ ಪ್ರಖ್ಯಾತವಾಗಿತ್ತೋ ಅದನ್ನು ತಯಾರಿಸುತ್ತಿದ್ದ ಡಾಕಾ ನೇಯ್ಗೆಗಾರರ ಕೈ ಬೆರಳನ್ನು ಕತ್ತರಿಸಿದ ಪರದೇಶೀ ಮಿಲ್ ಮಾಲೀಕರಿಗೆ ನಾವೇಕೆ ದುಡ್ಡು ತೆತ್ತಿ ದೇಶದ್ರೋಹಿಗಳಾಗಬೇಕು ? ನಲವತ್ತು ಗಜಗಳ ಬಟ್ಟೆಯನ್ನು ಮಡಿಸಿ ಒಂದು ನಶ್ಯದ ಡಬ್ಬಿಯಲ್ಲಿ ಮುಚ್ಚಿಡಬಹುದಾಗಿತ್ತೆಂದರೆ ಆ ಬಟ್ಟೆ ಇನ್ನದೆಷ್ಟು ನಯವಾಗಿರಬೇಕು ? ಗಾಳಿಯ ಪೊರೆಯೇ ಅಲ್ಲವೆ ? ಅಂಥ ನೇಯ್ಕಾರರ ಬೆರಳನ್ನು ಕತ್ತರಿಸಿದ ಖೂಳರಿಗೆ ಎಂತಹ ಭೀಕರ ನರಕ

ವಾದರೂ ಸಾಲದು. ಖಾದಿ ಎಷ್ಟೇ ಒರಟಾಗಿರಲಿ, ಸದಾ ಅದನ್ನೇ ಧರಿಸುವುದರಿಂದ, ಆ ನಿರ್ದಯರಾಕ್ಷಸರಿಗೆ ತಕ್ಕ ಶಿಕ್ಷೆ ಕೊಡುತ್ತೇನೆಂದು ಸ್ವಾಮಿ ತೀರ್ಮಾನಮಾಡಿಬಿಟ್ಟ. ಆಗ ತಾನು ಧರಿಸಿದ್ದ ಬಟ್ಟೆಗಳ ಕಡೆ ನೋಡಿ ಕೊಂಡ. ರೋಷವೂ ಅವಮಾನವೂ ಒಟ್ಟಿಗೆ ಉಂಟಾದುವು. ಮೆಲ್ಲಗೆ ಕೇಳಿದ: “ ಮಣಿ, ನಾನು ಯಾವ ಬಟ್ಟೆ ಹಾಕಿಕೊಂಡಿದ್ದೀನಿ ಅಂತ ನಿನಗೇನಾದರೂ ಗೊತ್ತೇನೋ ? ”

ಮಣಿ ಸ್ವಾಮಿನಾಥನ ಕೋಟನ್ನು ಮುಟ್ಟಿನೋಡಿ “ ಪಕ್ಕಾ ಲ್ಯಾಂಕಾಸ್ಟ್ರ್ ಬಟ್ಟೆಕಾಣೋ ” ಎಂದು ತೀರ್ಮಾನ ಹೇಳಿದ.

“ ನಿನಗೆ ಹೇಗೆ ಗೊತ್ತು ? ”

ಮಣಿ ಉತ್ತರ ಹೇಳಲಿಲ್ಲ, ಬಿರನೆ ಕಣ್ಣು ಬಿಟ್ಟ.

“ ಹಾಗಾದರೆ ನೀನೇನು ಹಾಕಿಕೊಂಡಿದ್ದೀಯ ? ” ಎಂದ ಸ್ವಾಮಿ.

“ ಖಾದೀ. ಇನ್ನೇನು ಅಂದ್ಕೊಂಡಿದ್ದೀಯ ? ಆ ಲ್ಯಾಂಕಾಸ್ಟ್ರ್ ದಯ್ಯಗಳಿಗೆ ಒಂದು ಕುರುಡು ಕಾಸನ್ನಾದರೂ ಕೊಡ್ತೀನಿ ನಾನು ಅಂದ್ಕೊಂಡಿದ್ದೀಯೇನು ? ”

ಈ ವಿಷಯದಲ್ಲಿ ಸ್ವಾಮಿಗೆ ಅನೇಕ ಶಂಕೆಗಳಿದ್ದುವು. ಆದರೆ ಸುಮ್ಮನಿರುವುದೇ ವಾಸಿಯೆಂದುಕೊಂಡ. ಅಂತೂ, ಈ ಲ್ಯಾಂಕಾಸ್ಟ್ರಿನ ಬಟ್ಟೆಗಳಲ್ಲಿ ಮೆರೆಯೋಕ್ಕಿಂತ ಬೆತ್ತಲೆ ಬಂದಿದ್ದರೇನೆ ಗೌರವವಾಗಿರುತ್ತಿತ್ತೆಂದು ಭಾವಿಸಿದ.

ಜನರ ಗುಂಪಿನಿಂದ “ ಭಾರತಮಾತಾಕಿ ಜೈ ” ಎಂಬ ಭಾರಿ ಕೂಗಿದ್ದಿತು. ಅನಂತರ “ ಗಾಂಧೀಕಿ ಜೈ ” ಎಂದು ಆಕಾಶವನ್ನು ಸೀಳುವಂಥ ಜಯಕಾರಗಳಾದುವು. ಆಮೇಲೆ ಅಳುವ ಧ್ವನಿಯಲ್ಲಿ ರಾಷ್ಟ್ರಗೀತೆ ಹಾಡಿದ್ದೂ ಆಯಿತು. ಆ ಸಂಜೆಯ ಕಾರ್ಯಕ್ರಮದ ಕಡೆಯ ಅಂಶವಾಗಿ ಪರದೇಶೀ ವಸ್ತ್ರಗಳನ್ನು ದಹಿಸುವುದಕ್ಕಾಗಿ ಭಾರಿ ಕಿಚ್ಚೊಂದನ್ನು ಹೊತ್ತಿಸಿದರು. ಆಗಲೇ ಕಾಡಿಗೆಯಂತೆ ಕತ್ತಲೆಯಾಗಿತ್ತು. ಇದ್ದಕ್ಕಿದ್ದಂತೆ ಎಲ್ಲೆಲ್ಲೂ ಕೆಂಬಣ್ಣದ ಬೆಳಕು ಹೊಳೆಯತೊಡಗಿತು. ಗಾಂಧಿಬೋಪಿ ಹಾಕಿಕೊಂಡಿದ್ದ ಇಬ್ಬರು ಹುಡುಗರು ಎಲ್ಲರ ಹತ್ತಿರವೂ ಹೋಗಿ ತಮ್ಮ

ಪರದೇಶೀ ಬಟ್ಟೆಯನ್ನು ಅಗ್ನಿ ಸಂಸ್ಕಾರ ಮಾಡಬೇಕೆಂದು ಬೇಡಿಕೊಂಡರು. ಕೋಟುಗಳೇನು, ಟೋಪಿಗಳೇನು, ಷರ್ಟುಗಳೇನು, ಅಂಗವಸ್ತ್ರಗಳೇನು ಎಲ್ಲವೂ ಭಾರಿಯ ರಣಹದ್ದುಗಳಂತೆ ಗಾಳಿಯಲ್ಲಿ ತೊರಿಬಂದು ದೊವ್ವೆಂದು ಬೆಂಕಿಯಲ್ಲಿ ಬಿದ್ದವು. ಜ್ವಾಲೆಯಾದರೋ ಸರಸರ ಚಟಚಟೆ ಎಂದು ಎಂದು ಶಬ್ದಮಾಡುತ್ತ ಮೇಲಕ್ಕೇರಿ ತನ್ನ ಕವ್ವು ಹೊಗೆಯಿಂದ ಆಕಾಶ ವನ್ನೆಲ್ಲ ಆವರಿಸಿತು. ಸುಟ್ಟಬಟ್ಟೆಯ ವಾಸನೆ ಎಲ್ಲೆಲ್ಲೂ ಹಬ್ಬಿತು. ನೆತ್ತರಿನ ಬಣ್ಣದ ಆ ಬೆಳಕಿನಲ್ಲಿ ಮನುಷ್ಯರೂ ನೆರಳಿನಂತೆ ಕಾಣುತ್ತಿದ್ದರು. ಇದನ್ನು ಕಂಡು ಸ್ವಾಮಿನಾಥನ ಮೈಯ್ಯೆಲ್ಲೆಲ್ಲ ಸಂತೋಷದ ಅಲೆಗಳು ಹರಿದುವು. ಯಾರೋ ಅವನ ಹತ್ತಿರ ಬಂದು “ ಏನಯ್ಯಾ, ನಮ್ಮ ದೇಶ ಶಾಶ್ವತವಾಗಿ ದಾಸ್ಯದಲ್ಲಿ ಕೊಳೆಯಬೇಕೆಂದು ನಿನ್ನ ಅಭಿಲಾಷೆ ಯೇನಯ್ಯಾ ? ” ಎಂದರು.

“ ಇಲ್ಲಾಪ್ಪ ” ಎಂದ ಸ್ವಾಮಿ.

“ ಹಾಗಾದರೇಕೆ ಪರದೇಶೀ ಟೋಪಿ ಹಾಕಿಕೊಂಡಿದ್ದೀಯ ? ”

ಸ್ವಾಮಿನಾಥ ಅವಮಾನದಿಂದ ಕುಸಿದುಬಿದ್ದ. “ ಅಯ್ಯೋ, ನೋಡಲಿಲ್ಲ ” ಎಂದು ಹೇಳಿ ಟೋಪಿಯನ್ನು ಎತ್ತಿ ಬೆಂಕಿಯಲ್ಲಿ ಒಗೆದು, “ ಸದ್ಯ, ದೇಶವನ್ನು ಉಳಿಸಿದೆನಲ್ಲ ! ” ಎಂದುಕೊಂಡ.

೨

ವಾರನೆಯ ದಿನ ಬೆಳಿಗ್ಗೆ, ಸ್ವಾಮಿನಾಥನಿಗೆ ಆಗತಾನೇ ಎಚ್ಚರವಾಗಿತ್ತು. ಆದರೂ ಹಾಸಿಗೆಯಿಂದ ಎದ್ದಿರಲಿಲ್ಲ. ಪಕ್ಕದಲ್ಲೇ ಹಾದು ಹೋಗುತ್ತಿದ್ದ ಸೂರ್ಯನ ಕಿರಣದಲ್ಲಿ ದೂಳಿನ ಕಣಗಳು ಕುಣಿಯುತ್ತಿರುವುದನ್ನೇ ನೋಡುತ್ತ ಮಲಗಿದ್ದ. ಮನಸ್ಸು ನಿದ್ರೆಯ ಹಿಡಿತದಿಂದ ಆಗತಾನೇ ಬಿಡಿಸಿಕೊಳ್ಳುತ್ತಿತ್ತು. ಆದರೂ ಏನೋ ಅವ್ಯಕ್ತ ಚಿಂತೆಯೊಂದು ಬಾಧಿಸುತ್ತಿದೆ. ಏನು ಆ ಚಿಂತೆ ಎಂದು ಸ್ವಾಮಿ ತನ್ನನ್ನೇ ಕೇಳಿಕೊಂಡ. ಸ್ಫೂಲಿಗೆ ಸಂಬಂಧಪಟ್ಟುದೇ ಏನೋ ಇರಬೇಕು....ಹೋಂ ವರ್ಕೇ ? ಅಲ್ಲ. ಆ ವಿಷಯದಲ್ಲಿ ಎಲ್ಲಾ ಸರಿಯಾಗಿತ್ತು...ಆ! ತನ್ನ ಬಟ್ಟೆಗೆ

ಸಂಬಂಧಿಸಿದ ಸಂಗತಿ. ಪರದೇಶೀ ವಸ್ತ್ರಗಳ ದಹನ. ಹಿಂದಿನ ದಿನ ತನ್ನ ಟೋಪಿ ರಾಷ್ಟ್ರಪ್ರೇಮಾಗ್ನಿಗೆ ಆಹುತಿಯಾಯಿತೆಂಬುದು ಈಗ ಸಂಪೂರ್ಣವಾಗಿ, ಸ್ಪಷ್ಟವಾಗಿ ಜ್ಞಾಪಕಕ್ಕೆ ಬಂತು ;....ಅಪ್ಪನಿಗಂತೂ ಇದೊಂದನ್ನೂ ತಿಳಿಸಿಲ್ಲ.

ಸ್ವಾಮಿಗೇ ಏನು ಹಾಕಿಕೊಂಡು ಹೋಗೋದು? ಅಪ್ಪನಿಗೆ ಹೇಳಿ ಬೇರೆ ಟೋಪಿ ಕೊಂಡುಕೊಳ್ಳುವುದು ನಡೆಯದ ಮಾತು. ಬರಿತಲೆಯಲ್ಲಿ ಸ್ವಾಮಿಗೇ ಹೋಗುವುದು ಹೇಗೆ?

ದೇವರ ಮೇಲೆ ಭಾರಹಾಕಿ, ಕೋಟು ಮಾತ್ರ ಹಾಕಿಕೊಂಡು ತಲೆಗೇನೂ ಇಲ್ಲದೆಯೇ ಸ್ವಾಮಿಗೇ ಹೊರಟ. ದೇವರು ಇವನ ವಿಷಯವಾಗಿ ದಯವನ್ನೇ ತೋರಿದ. ಸ್ವಾಮಿ ಬಳಿ ಸೇರುವ ವೇಳೆಗೆ ನೋಡುತ್ತಾನೆ : ಎಲ್ಲ ಹುಡುಗರೂ ಬಾಗಿಲ ಹತ್ತಿರ ಗುಂಪು ಕಟ್ಟಿಕೊಂಡು ಗಲಾಟೆ ಮಾಡುತ್ತಿದ್ದಾರೆ. ಇದರಲ್ಲಿ ದೇವರ ಕೈವಾಡ ಇದ್ದೇ ಇರಬೇಕೆಂದು ಸ್ವಾಮಿ ಭಾವಿಸಿದ.

ಸ್ವಾಮಿನಾಥನ್ ಗುಂಪಿನ ನಡುವೆ ಹಾದು ಸ್ಕೂಲ್ ಗೇಟಿನ ಬಳಿ ಹೋದ. ಮೇಲಿನ ತರಗತಿಗೆ ಸೇರಿದವನು ಯಾರೋ ಅಪರಿಚಿತನೊಬ್ಬ ಇವನನ್ನು “ ಎಲ್ಲಿಗೋ ಹೋಗಿದ್ದೀಯಾ ? ” ಎಂದು ಕೇಳಿದ. ಇದರಲ್ಲಿ ಏನೋ ಇರಬೇಕು ಎಂದು ಸ್ವಾಮಿಗೆ ತೋರಿದುದರಿಂದ ಸ್ವಲ್ಪ ತಡವರಿಸಿದ “ ಇಲ್ಲೇ-ಅ-ಅ-ಅದೇ....”


“ ಇವತ್ತು ಸ್ವಾಮಿಲ್ಲ. ಭಾರತಮಾತೆಯ ಮಹಾ ಪುತ್ರರಲ್ಲೊಬ್ಬರು ದಸ್ತಗಿರಿಯಾಗಿದ್ದಾರೆ ” ಎಂದು ಆ ಹೊಸಬ ಬಹಳ ಉದ್ವೇಗದಿಂದ ಸಾರಿದ.

“ ನಾನು ಸ್ವಾಮಿಗೇ ಹೋಗಿಲ್ಲ ಈವತ್ತು ” ಎಂದ ಸ್ವಾಮಿ. ಟೋಪಿಯ ಸಮಸ್ಯೆ ಇಷ್ಟೊಂದು ಸುಲಭವಾಗಿ ಬಗೆ ಹರಿದುದರಿಂದ ಅವನ ಮನಸ್ಸು ಹಗುರಾಯಿತು.

ಹೆಡ್‌ಮೇಷ್ಟರೂ ಮಿಕ್ಕ ಮೇಷ್ಟರುಗಳೂ ಮುಂದಿನ ಪಡಸಾಲೆಯಲ್ಲಿ ನಿಂತಿದ್ದರು. ಹೆಡ್‌ಮೇಷ್ಟರ ಮುಖ ಕಳೆಗುಂದಿತ್ತು. ಎಬನೀಜರ್ ಬೆತ್ತವನ್ನು ಬೀಸುತ್ತ ಇಲ್ಲಂದಲ್ಲಿಗೆ ಓಡಾಡುತ್ತಿದ್ದರು. ಚರಿತ್ರೆ ಮೇಷ್ಟರಾದ ಡಿ. ಪಿಳ್ಳೆಯವರು ಕೂಡ ವ್ಯಸನಾಕ್ರಾಂತರಾಗಿ ತಮ್ಮ ಮೋಟುಮಾಸೆ



ಮೊಟ್ಟಮೊದಲನೆಯ ಚಂಡಿಗೇ ರಾಜಂ ಟೆಟ್ ಅಗಿ ಹೋದ!.....ಒಮ್ಮೆ ತದಿಂದ ಎಲ್ಲರೂ ಅದೇ ಸ್ಥಳದಲ್ಲಿ ಸ್ವಾಮಿಗೆ " ಟೆಟ್ " ಎಂಬುದಾಗಿ ಬಿರುದು ಕೊಟ್ಟರು



“ ఐనూ గొత్తిల్లవంటే, నూడూడూ ఈ కూడూతిన ”

ಯನ್ನು ತುರಿಸಿಕೊಳ್ಳುತ್ತಿದ್ದರು. ಹೀಗವರು ದುಃಖದಿಂದಿದ್ದುದನ್ನು ಹುಡುಗರು ಕಂಡುದು ಇದೇ ಮೊದಲು. ರಸ್ತೆಯಲ್ಲಿದ್ದ ಗುಂಪಿನ ಗದ್ದಲವೂ ಸಂಭ್ರಮವೂ ಹೆಚ್ಚುತ್ತ ಹೋದವು. ಸ್ಕೂಲಿನ ಒಳಗಡೆ ಹಾಳು ಸುರಿಯುತ್ತಿತ್ತು. ಹತ್ತು ಗಂಟೆಗೆ ಐದು ನಿಮಿಷವಿದ್ದಾಗ ಮೊದಲನೆಯ ಬೆಲ್ ಹೊಡೆಯಿತು. ಯಾರಿಗಾದರೂ ಅದು ಕೇಳಿಸಿದ್ದರೆ ತಾನೆ? ಅಷ್ಟು ಗಲಾಟೆ. ಉಪಾಧ್ಯಾಯರೂ ಹೆಡ್‌ಮೇಷ್ಟ್ರರೂ ಏನೋ ಮಂತ್ರಾಲೋಚನೆ ನಡೆಸಿದರು. ಎರಡನೆಯ ಬೆಲ್ ಕೂಡ ಹೊಡೆಯಿತು. ದಿನವೂ ತುಂಬುನಾದ ಹೊರಹೊಮ್ಮಿಸುತ್ತಿದ್ದ ಗಂಟೆ ಈವತ್ತೇಕೋ ಬಹಳ ಸಪ್ಪೆ. ಹೆಡ್‌ಮೇಷ್ಟ್ರರೂ ಮಿಕ್ಕಮೇಷ್ಟ್ರರುಗಳೂ ಗೇಟಿನ ಹತ್ತಿರ ಬಂದರು. ಗುಂಪಿನ ಸದ್ದಡಗಿತು.

ಸರಿಯಾದ ರೀತಿಯಲ್ಲಿ ವರ್ತಿಸಬೇಕೆಂದೂ, ಎಲ್ಲರೂ ಸದ್ದಿಲ್ಲದೆ ತಮ್ಮ ತಮ್ಮ ತರಗತಿಗಳಿಗೆ ಹೋಗಬೇಕೆಂದೂ ಹೆಡ್‌ಮೇಷ್ಟ್ರರು ಕೇಳಿಕೊಂಡರು. ಆದರೆ ಹುಡುಗರು ಕದಲಲಿಲ್ಲ. ಮೇಷ್ಟ್ರರುಗಳೆಲ್ಲ ಪ್ರಯತ್ನಿಸಿದರು. ಡಿ. ಪಿಳ್ಳೆಯವರಿಗೂ ಕೂಡ ಹುಡುಗರು ಜಗ್ಗಲಿಲ್ಲ. ತಮ್ಮ ಮಾತು ಕೇಳದವರಿಗೆ ಬಲವಾದ ಶಿಕ್ಷೆಯಾಗುತ್ತದೆಂದು ಎಚ್ಚರಿಕೆಯಿತ್ತು ಹೆಡ್‌ಮೇಷ್ಟ್ರರು ಒಳಕ್ಕೆ ಹೊರಟುಹೋದರು. ತಕ್ಷಣ ಹುಡುಗರು “ಬೋಲೋ ಭಾರತಮಾತಾಕಿ ಜೈ”, “ಗಾಂಧೀಕೀ ಜೈ”, “ಗೌರೀ ಶಂಕರ್‌ಕಿ ಜೈ” ಎಂದು ಘೋಷಿಸಿದರು.

ಮೂಲತಃ ವಿದ್ಯಾರ್ಥಿಗಳದೇ ಆಗಿದ್ದ ಗುಂಪಿಗೆ ಕ್ರಮೇಣ ಎಲ್ಲ ಬಗೆಯ ಜನರೂ ಸೇರಿಕೊಂಡರು. ಆಗಿಂದಾಗ್ಗೆ ಉಘ್ಘಡಿಸುತ್ತಿದ್ದ “ಗಾಂಧೀಕಿ ಜೈ” ಗಳಲ್ಲಿ ವಯಸ್ಸು ಗಂಟಲುಗಳನ್ನೂ ಪತ್ತೆ ಹಚ್ಚಬಹುದಾಗಿತ್ತು.

ಆರೇಳು ಜನ ಹುಡುಗರು ಸ್ವಯಂ ನಾಯಕರಾಗಿ ಮುಂದೆ ಬಂದವರೇ ಒಂದು ಕೊನೆಯಿಂದ ಇನ್ನೊಂದು ಕೊನೆಗೆ ಬಹಳ ಗಡಿಬಡಿಯಿಂದ ಒಡಾಡುತ್ತ “ಮರೆಯಬೇಡಿ. ಈವತ್ತು ಹರತಾಳ. ಶೋಕದ ದಿನ. ದುಃಖದಿಂದಲೂ ಮೌನದಿಂದಲೂ ಈ ದಿನವನ್ನು ಆಚರಿಸಿರಿ” ಎಂದು ಕೂಗುತ್ತಿದ್ದರು.

ಈ ಗುಂಪಿನಲ್ಲಿ ಸ್ವಾಮಿನ್ಯಾರ್ಥ ಕಣ್ಣಿಗೆ ಬೀಳದ ಕಣದಂತಿದ್ದ.

ಇದೇ ಬಗೆಯ ಕಣ್ಣಿಗೆ ಬೀಳದ ಇನ್ನೊಂದು ಕಣವು ಸಡಗರದಿಂದ ಕಲ್ಲುಗಳನ್ನು ಸೇರಿಸಿ ಶಾಲೆಯ ಕಟ್ಟಡದ ಮುಂಭಾಗದ ಕಿಟಕಿಗಳ ಕಡೆಗೆ ಅದ್ಭುತವಾದ ಗುರಿಯಿಟ್ಟು ಬೀರುತ್ತಿತ್ತು. ಅವನ ಮಾದರಿಯನ್ನೇ ಸ್ವಾಮಿನಾಥನೂ ಅನುಸರಿಸಿದ. ಇಲ್ಲದಿದ್ದರೆ ಮನಸ್ಸು ಕೇಳುವುದೇ? ತಾನೂ ಒಂದಷ್ಟು ಕಲ್ಲುಗಳನ್ನು ಆರಿಸಿಕೊಂಡು ಕಿಟಕಿಗಳನ್ನು ಹುಡುಕಿದ. ಮುಕ್ಕಾಲುಪಾಲು ಕಿಟಕಿ ಗಾಜನ್ನೆಲ್ಲಾ ಆಗಲೇ ಯಾರೋ ವಿಚಾರಿಸಿಕೊಂಡು ಬಿಟ್ಟಿದ್ದರು. ಅದನ್ನು ನೋಡಿ ಅವನಿಗೆ ಬಹಳ ನಿರಾಸೆಯಾಗಿ ಹೋಯಿತು.

ಹೆಡ್ ಮೇಷ್ಟರ ರೂಮಿನ ಕಿಟಕಿಯ ಮೇಲುಗಡೆ ಒಂದು ವೆಂಟಿಲೇಟರ್ ಇತ್ತು. ಅದರ ಮೇಲೆ ಯಾರ ಕೃಪಾಕಟಾಕ್ಷವೂ ಇದುವರೆಗೆ ಬಿದ್ದಿರಲಿಲ್ಲ. ಸ್ವಾಮಿಗೆ ಬಹಳ ಖುಷಿಯಾಯಿತು. “ಆಲೀಮದತ್” ಎಂದು ಕೂಗಿಕೊಂಡ. ಒಂದು ಕಲ್ಲನ್ನು ಅದರ ಕಡೆ ಗುರಿಯಿಟ್ಟು ಎಸೆದ, ಕಲ್ಲು ಗಾಜಿಗೆ ತಗಲುವ ಇಂಪಾದ ಶಬ್ದವನ್ನು ಕೇಳುವುದಕ್ಕಾಗಿ ಕಿವಿಗೊಟ್ಟು ನಿಂತ. ಅರ್ಧಕ್ಷಣವಾದ ಮೇಲೆ ಗಾಜುಒಡೆದ ಟಲ್ ಎಂಬ ಸದ್ದು ಕೇಳಿಸಿತು. ರೋಮಾಂಚಕರವಾಗಿತ್ತು ಆ ಶಬ್ದ. ಕೊಯಕಲು ಮನುಷ್ಯನೊಬ್ಬನು ಓಡೋಡಿ ಬಂದು ಗುಂಪಿನೊಳಕ್ಕೆ ನುಗ್ಗಿ ಕೀರಲುದನಿಯಲ್ಲಿ, “ಬೋರ್ಡ್ ಹೈ ಸ್ಕೂಲಿನಲ್ಲಿ ಕ್ಯಾಸ್ ನಡೀತಿದೆ” ಎಂದು ಕಿರಿಚಿಕೊಂಡ.

ಈ ಕೆಟ್ಟ ಸುದ್ದಿ ಕೇಳಿ ಗುಂಪೆಲ್ಲ ಬೋರ್ಡ್ ಹೈ ಸ್ಕೂಲಿನ ಕಡೆ ಚಲಿಸತೊಡಗಿತು. ಮಾರ್ಕೆಟ್ ರಸ್ತೆಯ ಇನ್ನೊಂದು ತುದಿಯಲ್ಲಿತ್ತು ಈ ಹೈ ಸ್ಕೂಲು.

ಆ ಕಟ್ಟಡದ ಬಳಿ ಸೇರಿದಾಗ ಸ್ವಯಂನಿಯಮಿತ ನಾಯಕರು ಮೇಲಕ್ಕೆ ಕೈಯೆತ್ತಿ, ನಾವು ಶಾಲೆಯೊಳಕ್ಕೆ ಹೋಗಿ ಅಧಿಕಾರಿಗಳೊಡನೆ ಸಂಧಾನ ನಡೆಸಿ ಹಿಂದಿರುಗುವ ವರೆಗೂ ಹೊರಗೆ ಜನರು ಶಾಂತಿ ಶಿಸ್ತುಗಳನ್ನು ಪರಿಪಾಲಿಸಬೇಕೆಂದು ಪ್ರಾರ್ಥಿಸಿಕೊಂಡರು. ಕಾಲು ಗಂಟೆಯೊಳಗೆ ಗುಂಪೆಲ್ಲ ಶಾಲೆಯ ಅಂಗಳದೊಳಕ್ಕೆ ಬಂದುಬಿಟ್ಟಿತ್ತು.

ಗುಂಪಿನ ಮುಖಂಡ ಮುಖ್ಯೋಪಾಧ್ಯಾಯರಿಗೆ ಹೇಳಿದ: “ನಾವಿಲ್ಲಿ ಗಲಾಟೆ ಉಂಟುಮಾಡುವುದಕ್ಕೆ ಬಂದಿಲ್ಲ. ನೀವು ಸ್ಕೂಲನ್ನು ಮುಚ್ಚಿ

ಬೇಕೆಂಬುದಷ್ಟೇ ನಮ್ಮ ಕೇಳಿಕೆ. ನೀವು ಹಾಗೆ ಮಾಡಲೇಬೇಕು. ಅದು ಕಡ್ಡಾಯ. ನಮ್ಮ ನಾಡಿನ ನಾಯಕಮಣಿಯನ್ನು ಸೆರೆಮನೆಯಲ್ಲಿಟ್ಟಿದ್ದಾರೆ. ನಮ್ಮ ಮಾತೃಭೂಮಿ ಸ್ವಾತಂತ್ರ್ಯಸಂಗ್ರಾಮದಲ್ಲಿ ಧುಮಿಕಿದೆ.”....ಇತ್ಯಾದಿ.

ಕಂದಿಹೋದ ಬಡಕಲ ಮುದಿಗೂಬೆಯನ್ನು ನೆನಪಿಗೆ ತರುವಂತಿತ್ತು ಮುಖ್ಯೋಪಾಧ್ಯಾಯರ ಸ್ವರೂಪ. “ಯಾರ ಅಪ್ಪಣೆ ಪಡೆದು ನೀವು ಒಳಕ್ಕೆ ಕಾಲಿಟ್ಟಿರಿ? ದಯವಿಟ್ಟು ಹೊರಡಿ. ಇಲ್ಲದಿದ್ದರೆ ನಾನು ಪೋಲೀಸಿನವರಿಗೆ ಹೇಳಿ ಕಳುಹಿಸಬೇಕಾಗುತ್ತದೆ” ಎಂದು ಆತ ಹೇಳಿದರು.

ಇದಕ್ಕೆ ಉತ್ತರವಾಗಿ ಹುಡುಗರೆಲ್ಲ ಗಟ್ಟಿಯಾಗಿ ಕೇಕೆ ಹಾಕಿದರು. ಮನಬಂದಂತೆ ಕೂಗಿದರು. ಮುಖ್ಯೋಪಾಧ್ಯಾಯರನ್ನು ಅಣಕಿಸಿದರು. ಇದಾದನಂತರ ಬೋರ್ಡ್ ಸ್ಕೂಲಿನ ಕುರ್ಚಿ ಬೆಂಚುಗಳೆಲ್ಲ ಕೆಳಗುರುಳಿದುವು. ಕಿಟಕಿಗಳು ಒಡೆದುವು. ಅಲ್ಲಿನ ವಿದ್ಯಾರ್ಥಿಗಳಲ್ಲಿ ಬಹುಮಂದಿ ಗುಂಪಿನೊಂದಿಗೆ ಬೆರೆತುಹೋದರು. ಕೆಲವರು ಮಾತ್ರ ದೂರ ನಿಂತಿದ್ದರು. ಗುಂಪಿನವರು ಅವರನ್ನು ಕರೆದರು. ಅವರು ಬರಲಿಲ್ಲ. ಅದರಿಂದ ಗುಂಪಿನವರೆಲ್ಲ ಅವರನ್ನು ದರದರನೆ ಎಳೆದು ಹೊರಗೆ ಹಾಕಿದರು.

ಈ ನಾಟಕದಲ್ಲಿ ಸ್ವಾಮಿನಾಥ ವಹಿಸಿದ ಪಾತ್ರ ಅಲ್ಪವೇನಲ್ಲ. ಮುಖ್ಯೋಪಾಧ್ಯಾಯರು “ಪೋಲೀಸನ್ನು ಕರೆಸುತ್ತೇನೆ” ಎಂದು ಹೇಳಿದರಿದಾಗ, “ಪೋಲೀಸಿನವರ ಮುಖದ ಮೇಲೆ ಉಗಿದುಬಿಡುತ್ತೇನೆ” ಎಂದವನು ಅವನೇ. ಆದರೆ ಗುಂಪಿನ ಗಲಭೆಯಲ್ಲಿ ಇವನ ಮಾತು ಯಾರಿಗೂ ಕೇಳಿಸದೆ ಹೋಯಿತು. ಪೋಲೀಸಿನವರ ಹೆಸರು ಕೇಳಿದ ಇವನ ರಕ್ತ ಕುದಿಯಲಾರಂಭಿಸಿತು. ಲಂಕಾಷ್ಟ್ರೀನ ಬೆರಳು ಕಟುಕರ ಜವಾನರಾದ ಪೋಲೀಸರನ್ನು ಕರೆಸುವುದಂತೆ? ಎಂಥ ನಾಚಿಕೆಗೇಡಿನ ಪ್ರಸಂಗ. ಎಂಥ ದ್ರೋಹ!.. ಗಲಿಬಿಲಿ ಮೊದಲಾದ ಮೇಲಂತೂ ಕಾರ್ಯಸಾಧನೆಯಲ್ಲಿ ಸ್ವಾಮಿ ಯಾರಿಗೂ ಹಿಂದೆ ಬೀಳಲಿಲ್ಲ. ಅನೇಕ ಕಿಟಕಿಗಳು ಬಿನ್ನವಾಗದೆ ಇನ್ನೂ ಉಳಿದಿರುವುದನ್ನು ನೋಡಿ ಅವನಿಗೆ ಅಮಿತವಾದ ಆನಂದವಾಯಿತು. ಕಿಟಕಿ ಗಾಜ ಒಡೆಯಬೇಕೆಂಬ ಆಸೆಗೆ ತನ್ನ ಶಾಲೆಯಲ್ಲಿ ಸಾಕಾದಷ್ಟು ಆಸ್ಪದ ದೊರೆತಿರಲಿಲ್ಲ. ಹಸಿದವನಿಗೆ ಇಲ್ಲಿ ರಸಗವಳ ಸಿಕ್ಕಂತಾಯಿತು. ಸ್ಕೂಲಿನ ಎಲ್ಲ ಕೋಣೆಗಳಿಗೂ ನುಗ್ಗಿ ಸಿಕ್ಕಿಸಿಕ್ಕಿದ

ಸಾಮಾನೆಲ್ಲ ಕಿಟಕಿಗಳ ಮೇಲೆ ಎಸೆದ. ಬೋರ್ಡ್ ಹೈ ಸ್ಕೂಲಿನ ಹುಡುಗರನ್ನು ಹೊರಗೆಳೆದುಹಾಕಲು ಬಯಸಿ ತನ್ನಷ್ಟೇ ಗಾತ್ರದವರನ್ನು ತಾನು ಹೇಗೆ ಎಳೆದುಹಾಕಲು ಸಾಧ್ಯವೆಂದುಕೊಂಡು ಸುಮ್ಮನಿರಬೇಕಾಯಿತು. ಆದರೆ ಇದ್ದಕ್ಕಿದ್ದಂತೆ ಒಂದು ಹೊಸ ಯೋಚನೆ ಹೊಳೆಯಿತು ಅವನಿಗೆ. ಗುಂಪನ್ನು ಭೇದಿಸಿಕೊಂಡು ಇನ್ನೊಂದು ಕಡೆ ಓಡಿದ. ಅಲ್ಲಿ ಪ್ರಾಥಮಿಕ ತರಗತಿಗಳ ಮಕ್ಕಳು ಭಯದಿಂದ ನಡುನಡುಗುತ್ತ ಒಟ್ಟಿಗೆ ಹುದುಗಿಕೊಂಡಿದ್ದರು. ಆಕಳೇಹಿಂಡಿನ ಮೇಲೆ ಹುಲಿ ಎರಗಿದಂತೆ ಈ ಪಿಳ್ಳೆಗಳ ಮೇಲೆ ಸ್ವಾಮಿ ನುಗ್ಗಿದ. ಈ ರಭಸಕ್ಕೆ ಅಂಜಿ ಮಕ್ಕಳು ದಿಕ್ಕಾಪಾಲಾಗಿ ಚದುರಿ, ಬಿದ್ದು, ಎದ್ದು ಗೆದ್ದೆ ವಲ್ಲಾಪ್ಪ ಎಂದು ಓಡಿಹೋದರು. ಯಾವುದೋ ಒಂದು ಮಗು ಅದೃಷ್ಟವಶದವಾಗಿತ್ತೆಂದು ಕಾಣುತ್ತೆ. ಸ್ವಾಮಿಯ ದೃಷ್ಟಿ ಅವನ ಮೇಲೆ ಬಿತ್ತು. ಅವನ ಮೇಲೆಹಾರಿ, ಟೋಪಿ ಕಿತ್ತು ನೆಲದ ಮೇಲೆಸೆದು, ಚೆನ್ನಾಗಿ ಅದನ್ನು ಮಣ್ಣಲ್ಲಿ ಹೊರಳಿಸಿ, ಹುಡುಗನನ್ನು ಬಾಯಿತುಂಬ ಬೈದು, ಅವನ ರಟ್ಟೆಹಿಡಿದು ಜಗ್ಗಿಸಿ ತಲೆಯ ಮೇಲೆ ಒಂದು ಬಲವಾದ ವೆಟ್ಟನ್ನು ಕೊಟ್ಟು ಅವನನ್ನು ಒಂದು ಮೂಲೆಗೆ ದಬ್ಬಿಬಿಟ್ಟ. ಅಷ್ಟು ಮಾಡಿದಮೇಲೆ ಸ್ವಲ್ಪ ಸಮಾಧಾನವಾಯಿತು.

ಬೋರ್ಡ್ ಹೈ ಸ್ಕೂಲಿನ ಕಾರ್ಯವನ್ನು ನಿಲ್ಲಿಸುವುದರಲ್ಲಿ ವಿಜಯಗಳಿಸಿ, ಗುಂಪಿನವರೆಲ್ಲ ಮಾರ್ಕೆಟ್ ರಸ್ತೆಯಲ್ಲಿ ಮೆರವಣಿಗೆ ಹೊರಟರು. ಸಾವಿರ ಗಂಟಲುಗಳು ನೂರು ಶ್ರುತಿಗಳಲ್ಲಿ ಹತ್ತು ತಾಳಗಳಲ್ಲಿ ಹಾಡುತ್ತಿದ್ದ ರಾಷ್ಟ್ರಗೀತಗಳಿಂದ ಗಾಳಿಯಲ್ಲ ಜಿಗಿಯುತ್ತಿತ್ತು. ಸ್ವಾಮಿನಾಥ ಮೆರವಣಿಗೆಯ ಕಟ್ಟಕಡೆಯ ಸಾಲಿನಲ್ಲಿ ಬರುತ್ತಿದ್ದ. ಯಾರು ಯಾರೋ ಅಪರಿಚಿತರು ಇವನ ಸುತ್ತ ತುಂಬಿಕೊಂಡಿದ್ದರು. ತಿಳಿದ ಮುಖ ಒಂದಾದರೂ ಇಲ್ಲ. ಬಿಸಿಲಿಂದ ಬೆಂದ ಆ ಬೋಳುರಸ್ತೆಯ ರುಳದಿಂದ ಕಣ್ಣುಕತ್ತಲೆ ಗಟ್ಟಿ ಹೋಗಿತ್ತು. ಸಾವಿರಾರು ಕಾಲುಗಳು ನಡೆದು ಹೋಗುತ್ತಿದ್ದುದರಿಂದ ಎದ್ದ ಬಿಳಿಯ ಧೂಳು ಮಂಜಿನಂತೆ ಎಲ್ಲವನ್ನೂ ಆವರಿಸಿ ಉಸಿರಾಡುವುದಕ್ಕೂ ಕಷ್ಟವಾಗುತ್ತಿತ್ತು. ಸುತ್ತಲೂ ಇದ್ದ ಜನಗಳ ಬೆನ್ನುಭುಜಗಳ ಹೊರತು ಸ್ವಾಮಿಗೆ ಏನೂ ಕಾಣುತ್ತಿರಲಿಲ್ಲ. ಆಗಾಗ ಯಾವುದೋ ಒಂದು ಕಟ್ಟಡ ಕಾಣಿಸಿಕೊಳ್ಳುವುದು. ಮತ್ತೆ ಮಾಯವಾಗುವುದು. ಕೂಗಿಕೂಗಿ ಗಂಟಲು

ಒಣಗಿ ಬೆಂಡಾಗಿತ್ತು. ಬಹಳ ಹಸಿವೆತ್ತಿ ಕೊಂಡಿತ್ತು. ಹೇಗಾದರೂ ಮಾಡಿ ಯಾರಿಗೂ ತಿಳಿಯದಂತೆ ತಪ್ಪಿಸಿಕೊಂಡು ಮನೆ ಸೇರೋಣವೆಂದು ಯೋಚಿಸುವಷ್ಟರಲ್ಲಿ ಮೆರವಣಿಗೆ ಹಠಾತ್ತನೆ ನಿಂತಿತು. ನಿಮಿಷಮಾತ್ರದಲ್ಲಿ ಹಿಂದಿನ ಸಾಲುಗಳಲ್ಲಿದ್ದವರೆಲ್ಲ ಏನಾಗುತ್ತಿದೆಯೆಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಮುಂದಕ್ಕೆ ನುಗ್ಗಿದರು.

ಮೆರವಣಿಗೆ ಈಗ ಮಾರ್ಕೆಟ್ ರೋಡಿನ ಮಧ್ಯಭಾಗದಲ್ಲಿದ್ದ ಫೌಂಟೇನ್ ಬಳಿ ಬಂದಿತ್ತು. ಫೌಂಟೇನ್ನಿನ ಇನ್ನೊಂದು ಕಡೆ ಸುಮಾರು ಐವತ್ತು ಪೋಲೀಸಿನವರು ಲಾಠಿಗಳಿಂದ ಸಜ್ಜಿತರಾಗಿ ನಿಂತಿದ್ದರು. ಹತ್ತು ಜನ ಪೋಲೀಸಿನವರು ಮೆರವಣಿಗೆಯನ್ನು ತಡೆಗಟ್ಟಿದರು. ಬೆಲ್ವಿಂದ ರಿವಾಲ್ವರ್ ನೇತುಹಾಕಿಕೊಂಡು, ಕೈಯಲ್ಲೊಂದು ಭಡಿಬೆತ್ತ ಹಿಡಿದು ಕೊಂಡಿದ್ದ ಎತ್ತರವಾದ ಒಬ್ಬಾತನು ಮೆರವಣಿಗೆಯ ಬಳಿ ಬಂದ. ಆತನ ಬೆಲ್ವುಗಳು, ಆತನ ಪಟ್ಟಿಗಳು, ಥಳಥಳನೆ ಹೊಳೆಯುತ್ತಿದ್ದ ಆತನ ಬೂಟ್ಟುಗಳು ಎಲ್ಲವನ್ನೂ ಕಂಡು ಸ್ವಾಮಿಗೆ ಆತನಲ್ಲಿ ಬಹಳ ಗೌರವ ಹುಟ್ಟಿತು. ಸ್ವಾಮಿ ಇನ್ನೊಂದಷ್ಟು ಸೂಕ್ಷ್ಮವಾಗಿ ನೋಡುತ್ತಾನೆ. ಆತ ರಾಜಂ ತಂದೆ! ಬೇರೆ ಯಾರೂ ಅಲ್ಲ. ಸ್ವಾಮಿನಾಥನಿಗೆ ಜೀವನೇ ಹೋದ ಹಾಗಾಯಿತು. ರಾಜಂ ತಂದೆ ಹೀಗಿದ್ದಾರಲ್ಲ ಎಂದು ಸ್ವಾಮಿಗೆ ಬಹಳ ಸಂಕಟವಾಯಿತು. ಆ ನೀಚರ, ಆ ದ್ರೋಹಿಗಳ ಮುಖಂಡನಾಗಿ ರಾಜಂ ತಂದೆ ನಿಂತುಕೊಳ್ಳಬೇಕೆ? ರಾಜಂ ತಂದೆ! ಛಿ, ಏನನ್ಯಾಯ!... ಪೋಲೀಸು ಸೂಪರಿಂಟೆಂಡೆಂಟರ ಕಣ್ಣು ತಮ್ಮ ಕೈಗಡಿಯಾರದ ಕಡೆಯೇ ಇತ್ತು. “ಇದು ಆಕ್ರಮಕೂಟವೆಂದು ನಾನು ಸಾರುತ್ತೇನೆ. ಗುಂಪು ಚದುರುವುದಕ್ಕೆ ಐದು ನಿಮಿಷಗಳ ಕಾಲಾವಧಿ ಕೊಡುತ್ತೇನೆ” ಎಂದು ಆತ ಗಟ್ಟಿಯಾಗಿ ಹೇಳಿದ. ಐದು ನಿಮಿಷವಾಯಿತು. ಆತ ತಲೆಯನ್ನು ಮೇಲಕ್ಕೆತ್ತಿ ಎಲ್ಲರ ಕಡೆ ಒಂದುಸಲ ನೋಡಿ, ಒಡಕು ಗಂಟಲಿನಲ್ಲಿ “ಛಾರ್ಜ್” ಎಂದು ಆಜ್ಞೆಯಿತ್ತ.

ದಿಕ್ಕುದಿವಾಳಿಯಿಲ್ಲದ ಆ ಗೊಂದಲದಲ್ಲಿ ಸ್ವಾಮಿನಾಥ ಬದುಕಿದ್ದೇ ಹೆಚ್ಚು. ಎಷ್ಟುಸಲ ನೆಲಕ್ಕೆ ಉರುಳಿಕೊಂಡನೋ! ಎಷ್ಟು ಜನ ತುಳಿದರೋ.... ನುಗ್ಗಿದರು ಪೋಲೀಸಿನವರು ಗುಂಪಿನೊಳಕ್ಕೆ. ದಬ್ಬಿ, ನೂಕಿ,

ಬಡಿದು, ಹೊಡೆದು ಎಲ್ಲರನ್ನೂ ಚಲ್ಲಾಪಿಲ್ಲಿಯಾಗಿ ಚದುರಿಸಿದರು. ಹೆದರಿ ಓಡುತ್ತಿದ್ದವರ ಗುಂಪೊಂದರಲ್ಲಿ ಸ್ವಾಮಿನಾಥನೂ ಸೇರಿಕೊಂಡ ಪೋಲೀಸಿನವರು ಲಾಠಿಗಳನ್ನು ಬೀಸಿಕೊಂಡು ಅವರನ್ನು ಅಟ್ಟಿಸಿಕೊಂಡು ಬಂದರು. “ಆಯ್ಯೋ, ನನ್ನನ್ನು ಕೊಲ್ಲಬೇಡಿ, ದಮ್ಮಯ್ಯ, ನನಗೇನೂ ಗೊತ್ತಿಲ್ಲ” ಎಂದು ಸ್ವಾಮಿ ಅವರನ್ನು ಕೇಳಿಕೊಂಡ. ಅಕ್ಕಪಕ್ಕದವರ ಮೈಮೇಲೆ ಲಾಠಿ ಇಳಿದ ಮಂಕುಸದ್ದು ಅವನ ಕಿವಿಗೆ ಬಿತ್ತು. ಅವರಲ್ಲೊಬ್ಬರ ಹಣೆಯಿಂದ ರಕ್ತ ಚಿಮ್ಮಿತು. ಲಾಠಿಗಳು ಮತ್ತೆ ಇಳಿದುವು. ಓಡುತ್ತಿದ್ದವನೊಬ್ಬನ ರಕ್ತ ಕೆಳಗುರುಳಿದ. ಮೂರನೆಯವನೊಬ್ಬನ ಬೆನ್ನ ಮೇಲೆ ಲಾಠಿಗಳು ಬಿದ್ದದ್ದೂ ಬಿದ್ದದ್ದೇ.....

ಅಂಜಿಕೆಯಿಂದ ಸ್ವಾಮಿ ತಲ್ಲಣಿಸಿದ. ಅವನ ತಲೆ ಸುತ್ತುತ್ತಿತ್ತು. ಆದರೂ ಬಲವನ್ನೆಲ್ಲ ಬಿಟ್ಟು, ಎಷ್ಟು ಬೇಗ ಓಡಲು ಸಾಧ್ಯವಾಯಿತೋ ಅಷ್ಟು ಬೇಗ ಓಡಿದ. ಆದರೆ ಪೋಲೀಸಿನವರು ಬಿಡಬೇಕಲ್ಲ! ಅವನ ಸಮಕ್ಕೂ ಓಡಿದರು, ಅವರಲ್ಲೊಬ್ಬ ಸ್ವಾಮಿಯ ಜುಟ್ಟು ಹಿಡಿದಳೆದು, “ಏನೋ,—ಯಾಕೋ ಬಂದೆ ಇಲ್ಲಿ? ನಿನಗೇನು ಕೆಲಸವೋ?” ಎಂದ.

“ನನಗೇನೂ ಗೊತ್ತಿಲ್ಲಾಪ್ಪ. ನನ್ನನ್ನು ಬಿಟ್ಟುಬಿಡಿಪ್ಪ, ನಿಮಗೆ ಧರ್ಮಬರುತ್ತೆ” ಎಂದು ಸ್ವಾಮಿ ಅಂಗಲಾಚಿದ.

“ಏನೂ ಗೊತ್ತಿಲ್ಲವಂತೆ, ನೋಡೋ ಈ ಕೋತೀನ” ಎಂದ ಆ ಪೋಲೀಸಿನವನು....ಹತ್ತಿರದಿಂದ ನೋಡಿದರೆ ಪೋಲೀಸಿನವರು ಎಷ್ಟು ಅಸಹ್ಯವಾಗಿ, ಎಷ್ಟು ದಯ್ಯದಯ್ಯವಾಗಿ ಕಾಣಿಸ್ತಾರೆ! ಅಬ್ಬ! ಆ ಅಸಹ್ಯವಾದ ಪೋಲೀಸಿನವನು ತನ್ನ ಲಾಠಿಯ ತುದಿಯನ್ನು ಸ್ವಾಮಿಯ ತಲೆಯ ಮೇಲೆ ಮೆತ್ತಗೆ ತಗುಲಿಸಿ, “ಓಡಿಹೋಗು, ಒದ್ದು ಬಿಟ್ಟೀನ್ ; ಅಷ್ಟರಲ್ಲಿ ಮನೆಸೇರಿಕೋ ನಡಿ” ಎಂದ.

೪

ಅಪ್ಪನ ಕೈಯಲ್ಲಿ ಈ ಮಾತು ಎತ್ತ ಕೂಡದೆಂದು ಸ್ವಾಮಿ ತೀರ್ಮಾನ ಮಾಡಿಕೊಂಡಿದ್ದ. ಸಾಯಂಕಾಲ ಅಪ್ಪ ಮನೆಗೆ ಬಂದರು. ಬಂದೊಡನೆ, ಕೋಟು ಬಿಚ್ಚುವುದಕ್ಕೂ ಮುಂಚೆ, ಅಮ್ಮನನ್ನು ಕರೆದು ಆ ದಿನದ

ಘಟನೆಗಳ ವರದಿಯನ್ನೂ ಪ್ಲಿಸಿದರು. “ ಆ ಪೋಲೀಸ್ ಸೂಪರಿಂಟೆಂಡೆಂಟ್ ಬಲು ಕಟುಕ. ಅಬ್ಬ ” ಎಂದು ಹೇಳಿ, ಬಟ್ಟೆ ಬದಲಾಯಿಸಿಕೊಂಡು ಬರುವುದಕ್ಕಾಗಿ ತಮ್ಮ ಕೊಠಡಿಗೆ ಹೋದರು. ಹತ್ಯಾಕಾಂಡವಾರಂಭಿಸಲು ಅಪ್ಪಣೆಕೊಡುವುದಕ್ಕೊಂದು ಗಡಿಯಾರದ ಕಡೆಯೇ ನೋಡುತ್ತ ಕ್ಷಣಕ್ಷಣ ವನ್ನೂ ಎಣಿಸುತ್ತಿದ್ದ ರಾಜೂ ತಂದೆಯ ಚಿತ್ರ ಸ್ವಾಮಿಯ ಮನಸ್ಸಿನ ಮುಂದೆ ನಿಂತಿತು. ಆತ ಕನೇ ಸರಿಯೆಂದು ಅಪ್ಪ ಹೇಳಿದ ಮಾತನ್ನು ಅವನು ಒಪ್ಪಿಕೊಂಡ. ಅಪ್ಪ ಟೈಯನ್ನು ಬಿಚ್ಚುತ್ತ ಹೊರಗಡೆ ಬಂದು, “ ಐವತ್ತು ಜನರನ್ನು ಆಸ್ಪತ್ರೆಗೆ ಸೇರಿಸಿದ್ದಾರಂತೆ. ಮೈಯೆಲ್ಲ ಗಾಯಗಳಾಗಿ ಹೋಗಿವೆಯಂತೆ. ಇಬ್ಬರು ಮೂರು ಜನ ಸತ್ತುಹೋದರೆಂದು ಸುದ್ದಿ ” ಎಂದರು. ಸ್ವಾಮಿಯ ಕಡಿ ತರುಗಿ, “ ಹುಡುಗರು ತುಂಬ ತಂಟೆಮಾಡಿದ ರಂತೆ. ನೀವೇನೂ ಮಾಡಲಿಲ್ಲ ತಾನೆ? ” ಎಂದು ಕೇಳಿದರು.

ತನ್ನ ಟೋಪಿಯ ಸಮಸ್ಯೆಯನ್ನು ಪರಿಹರಿಸಲು ಇದೇ ಸುಸಮಯ ವೆಂದು ಸ್ವಾಮಿಗೆ ತೋಚಿತು. “ ಅಪ್ಪಾ, ಇವತ್ತು ಸ್ಟ್ರೈಕು, ಹರತಾಳ ಏನು ಗಲಾಟೆ ಅಂತೀರಿ! ಯಾರೋ ಬಂದು ನನ್ನ ಟೋಪಿ ಕಿತ್ತು, ಹರಿದುಹಾಕಿ ಚಿಂದಿಚಿಂದಿ ಮಾಡಿಬಿಟ್ಟರು.....ನಾಳೆ ಸ್ಕೂಲಿಗೆ ಹೋಗಬೇಕು. ಆ ವೇಳೆಗೆ ನನಗೊಂದು ಟೋಪಿ ಬೇಕಪ್ಪಾ. ಎಂದ.

“ ಯಾರು ಅವನು ಕಿತ್ತು ಹಾಕಿದ್ದು? ” ಎಂದು ಅಪ್ಪ ಕೇಳಿದರು.

“ ನನಗೆ ಗೊತ್ತಿಲ್ಲ. ಯಾರೋ ಒಬ್ಬ ಪೋಲೀ.... ..”

“ ಯಾಕಂತೆ ಹಾಗೆ ಮಾಡಿದ್ದು? ”

“ ಪರದೇಶೀ ಟೋಪಿಯಂತೆ.....”

“ ಯಾರು ಹೇಳಿದ್ದು? ಮೊನ್ನೆತಾನೆ ಏರಡು ರೂಪಾಯಿ ಕೊಟ್ಟು ಖದ್ದರ್ ಸೊಸೈಟಿಯಿಂದ ತಂದೆನಲ್ಲೋ! ಕರೀ ಖಾದಿ ಟೋಪಿ. ಎಲ್ಲಾ ಗೊತ್ತಿರೋವನ ಹಾಗೆ ಮಾತಾಡ್ತೀಯಲ್ಲ ನೀನು? ”

“ ನನಗೆ ಗೊತ್ತಿರಲಿಲ್ಲಪ್ಪ, ನಾನು ಬೇಡ ಅಂತ ಹಠ ಹಿಡಿದೆ. ಆದರೆ ಅವನು ಕೇಳಲಿಲ್ಲ. ಅವರಿಲ್ಲ ಸೇರಿಕೊಂಡು ನನ್ನನ್ನ ಚೆನ್ನಾಗಿ ಅಪ್ಪಚ್ಚಿ ಮಾಡಿಬಿಡೋದರಲ್ಲಿದ್ದರು.”

“ ಅವನ್ನ ತದಕಬೇಕಾಗಿತ್ತು ಬಲವಾಗಿ. ಖದ್ದರ್ ಸೊಸೈಟಿಯಲ್ಲಿ

ನಿನ್ನ ಟೋಪಿ, ನಿನ್ನ ಕೋಟಿಗೆ ಬಟ್ಟೆ, ಎರಡೂ ಒಟ್ಟಿಗೆ ಒಂದೇದಿನ ತಂದೆ ನಲ್ಲೋ! ಖಾದೀ ಅಲ್ಲ ಅಂತ ಹೇಳೋವರು ಕುರುಡರೇ ಆಗಿರಬೇಕು.”

“ನನ್ನ ಟೋಪಿ ಲಂಕಾಷ್ಟರದೂ ಅಂದರಣ್ಣ.”

“ಅವರ ತಲೆ, ಬಾಯಿ ಮುಚ್ಚಿಕೊಂಡು ಬಿದ್ದಿರಿ ಅಂತ ದಬಾಯಿಸ ಬೇಕು ಅವರು. ಗೊತ್ತಾಯ್ತೋ? ಇನ್ನು ಮೇಲೆ ಅದು ಇದು ಹೇಳದವರಿ ಗೆಲ್ಲ ಬಟ್ಟೆ ಬಿಚ್ಚಿಕೊಟ್ಟುಬಿಟ್ಟರೆ ನೀನು ತಲೆನೇ ಇರಬೇಕಾಗುತ್ತೆ, ಅಷ್ಟೆ. ನನಗೆ ಹೇಳಿಕೊಡೋಕೆ ಬರಬೇಕೆ ನನ್ನ ಜವಾಬ್ದಾರೀನ? ಒಂದು ಬಿಡಿಕಾಸನ್ನೂ ಪರದೇಶಕ್ಕೆ ಕಳಿಸಿಕೊಡೋವನಲ್ಲ ನಾನು. ಅದೇನೇ ಆಗಲಿ. ನಿಮ್ಮಂಥ ಚಿಲ್ವೇರಿಗಳೆಲ್ಲ ರಾಜಕೀಯಕ್ಕೆ, ತಲೆಹಾಕದೆ ನಿಮ್ಮ ಸ್ವಕ್ಕೆ ನೀವಿರಬಾರದೇನೋ? ಈಗಾಗಲೇ ಸಾಕಾದಷ್ಟು ಪಜೀತಿ ಇದೆ ನಮ್ಮ ದೇಶದಲ್ಲಿ ಇನ್ನು ನಿಮ್ಮಂಥಾ ಮಕ್ಕಳು ಬೇರೆ ಬಂದುಬಿಟ್ಟರೆ....”

ಹಾಸಿಗೆಯಲ್ಲಿ ಮಲಗಿ ಎಷ್ಟು ಹೊತ್ತಾದರೂ ಸ್ವಾಮಿಗೆ ನಿದ್ರೆ ಬರ ಆಲ್ಲ. ಹೊತ್ತು ಏರುತ್ತ ಬಂತು. ಮನೆಯ ದೀಪಗಳು ಒಂದಾದಮೇಲೆ ಲೊಂದು ಆರಿದುವು. ಆ ದಿನ ತಾನು ತಿಂದ ಪೆಟ್ಟುಗಳನ್ನೆಲ್ಲ ಎಣಿಸ ತೊಡ ಗಿದ ಸ್ವಾಮಿ. ಮೊಣಕಾಲು ಮೊಣಕೈಗಳ ಕತೆ ಹೇಳತೀರದು. ಮೂರು ನಾಲ್ಕು ಸಲ ಮುಗ್ಗರಿಸಿ ಬಿದ್ದಿದ್ದು ನೆನಪಾಯಿತು. ಮೊದಲನೆಯದು— ಆ, ಹೌದು—ರಾಜಂ ಕಾರಿನಿಂದ ಇಳಿದು ಸ್ಕೂಲಿನೊಳಗೆ ಹೋದಾಗ, ತಾನು ಬಚ್ಚಿಟ್ಟುಕೊಳ್ಳಬೇಕೆಂದು ಓಡಿ ಅವಸರದಲ್ಲಿ ಜಲ್ಲಿಕಲ್ಲಿನ ರಾಸಿಯ ಮೇಲೆ ಜಾರಿಬಿದ್ದದ್ದು, ಮೊಣಕಾಲು ಜೋರಾಗಿ ತರಚಿಕೊಂಡು ಚರ್ಮ ಕಿತ್ತುಹೋಗಿದ್ದದು. ಆ ಮೇಲೆ ವೋಲೀಸಿನವರು ನುಗ್ಗಿದಾಗ, ತಾನು ಓಡಿ ಓಡಿ ಹೋಗಿ, ಎಡವಿ, ಯಾವುದೋ ಜವಳಿ ಅಂಗಡಿ ಮುಂದೆ ಅನಾಮತ್ತು ಬಿದ್ದದ್ದು. ಆಗ ಯಾರೋ ರಾಕ್ಷಸ ಬೆನ್ನ ಮೇಲೆ ಬಲವಾಗಿ ತುಳಿದು ಅಜ್ಜಿ ಬಜ್ಜಿ ಮಾಡಿದ್ದು.....

ಸಕ್ಕಕ್ಕೆ ತಿರುಗಿಕೊಳ್ಳಲು ನೋಡುತ್ತಾನೆ—ಸೊಂಟ ವಿಪರೀತ ನೋಯುತ್ತಿದೆ. ತೊಡೆಯ ಮೇಲೆ ಇಪ್ಪತ್ತು ಮಣ ಹೇರಿದಹಾಗಾಗಿದೆ. ತಲೆಯಲ್ಲಿ ಸುತ್ತಿಗೆ ತೆಗೆದುಕೊಂಡು ಹೊಡೆದಹಾಗಾಗುತ್ತಿದೆ. ಅಬ್ಬ, ಎಂಥಾ ಪಿಶಾಚಿಗಳು ಆ ವೋಲೀಸಿನವರು ಅವರ ಲಾಠಿಯೇಟೀನು

ಸಾಮಾನ್ಯವಾಗಿತ್ತೆ? ಅಲ್ಲ, ಅಷ್ಟು ಸಾಲದೂ ಅಂತ ನನ್ನನ್ನು ಕೋತೀ ಅಂತ ಬೇರೆ ಬೈದಿದ್ದಾರೆ! ನನ್ನನ್ನೇ ಕೋತೀ ಅನ್ನೋದು? ಇಷ್ಟಕ್ಕೂ, ಪೋಲೀಸಿನವರೇ ಕೋತಿಗಳ ಹಾಗೆ ಕಾಣಿಸೋವರು. ಅವರು ಆಡೋ ದೂನೂ ಹಾಗೇನೆ.....

೫.

ಹೆಡ್‌ಮೇಷ್ಟರು ತರಗತಿಯೊಳಕ್ಕೆ ಪ್ರವೇಶಿಸಿದರು ; ಅವರ ಮುಖ ಕೆರಳಿತ್ತು ; ಕಣ್ಣಿನಲ್ಲಿ ಏನೋ ಅನಿಷ್ಟ ಸಂಭವಿಸಬಹುದೆಂಬ ಸೂಚನೆ ಯಿತ್ತು. ಕ್ಲಾಸಿನಿಂದ ಓಡಿಹೋದರೆ ಚೆನ್ನಾಗಿರುತ್ತದೆನ್ನಿಸಿತು ಸ್ವಾಮಿಗೆ ಹೆಡ್‌ಮೇಷ್ಟರು ಹಲ ನಿಮಿಷ “ ಅಯೋಗ್ಯಮುಂಡೇವೆ! ನಿನ್ನೆ ಮಾಡ ಬಾರದ್ದನ್ನೆಲ್ಲ ಮಾಡಿಬಿಟ್ಟು ಇವತ್ತು ಕ್ಯಾಸಿನಲ್ಲಿ ಕುರಿಗಳಂತೆ ಕುತ್ತಿಗೆ ತಗ್ಗಿಸಿ ಕುಕ್ಕುರಿಸಿಕೊಳ್ಳೋಕೆ ನಾಚಿಕೆ ಆಗೊಲ್ತೀ ನಿನಗೆ ? ” ಎಂದರು. ತರಗತಿಗೆ ಏದಾರು ಹುಡುಗರು ಮಾತ್ರ ಬಂದಿದ್ದರು. ಅವರಿಗೆ ವಿಶೇಷ ಗೌರವ ಸೂಚಿಸಬೇಕೋ ಇಲ್ಲವೋ? ಅದಕ್ಕಾಗಿ ಹೆಡ್‌ಮೇಷ್ಟರು ಅವರ ಹೆಸರುಗಳನ್ನು ಓದಿದರು. ಆ ಮೇಲೆ, ತಪ್ಪಿಸಿಕೊಂಡವರ ಹೆಸರುಗಳನ್ನೆಲ್ಲ ಓದಿ ಇವರೆಲ್ಲ ಬೆಂಚಿನಮೇಲೆ ನಿಂತುಕೊಳ್ಳಬೇಕು ಎಂದು ಅಪ್ಪಣೆ ಮಾಡಿದರು. ಬೆಂಚಿನಮೇಲೆ ನಿಲ್ಲಿಸಿದರೆ ಸಾಲದು ಎಂದು ಅವರನ್ನೆಲ್ಲ ಡೆಕ್ಕಿನ ಮೇಲೆ ನಿಲ್ಲಿಸಿದರು. ಅವರಲ್ಲಿ ಸ್ವಾಮಿಯೂ ಒಬ್ಬ. ಆ ಔನ್ಯತ್ಯದಿಂದ ಸ್ವಾಮಿಗೆ ಬಹಳ ಅವಮಾನವಾಯಿತು.....ಹೀಗೆ ದುಷ್ಟ ಶಿಕ್ಷಣ ಮಾಡಿದ ಮೇಲೆ, ಮೇಷ್ಟರು ಭಾರಿ ಭಾಷಣ ಮಾಡಿದರು. ಭಾಷಣ ಮುಗಿಯಿತು. “ ನಿನ್ನೆ ಯಾಕೆ ಬರಲಿಲ್ಲ? ಒಬ್ಬೊಬ್ಬರಾಗಿ ಹೇಳಿ ” ಎಂದರು. “ ತುಂಬ ತಲೆ ನೋವು ಬಂದಿತ್ತು ಅದರಿಂದ ಬರೋಕಾಗಲಿಲ್ಲ ಸಾರ್ ” ಎಂದ ಒಬ್ಬ. ಡಾಕ್ಟರ್ ಸರ್ಫಿಫಿಕೇಟ್ ತರಹೇಳಿದರು ಹೆಡ್‌ಮೇಷ್ಟರು. ಎರಡನೆಯ ವನು, “ ನೆನ್ನೆ ನಾನು ಸ್ಯೂಲಿಗೆ ಬರುತ್ತಿದ್ದೆ ಸಾರ್, ಯಾರೋ ಸಿಕ್ಕಿ ಇವತ್ತು ಸ್ಯೂಲಿಲ್ಲ ಅಂದುಬಿಟ್ಟರು ಸಾರ್. ಅದರಿಂದ ಬರಲಿಲ್ಲ ಸಾರ್ ” ಎಂದು ಹೇಳಿದ. ಅದಕ್ಕೆ ಹೆಡ್‌ಮೇಷ್ಟರು, “ ಬೀದೀಲಿ ಹೋಗೋ ಪುಂಡುಪೋಕರಿಗಳು ಹೇಳಿದನ್ನೆಲ್ಲ ಕೇಳಿಕೊಂಡು ಕುಣಿತಿಯಾ? ಚಮಡಾನಿಕಾಲ್ ಮಾಡಬೇಕು ನಿನಗೆ. ಅದು ಸರಿಯೆ ; ಸ್ಯೂಲ್ ಹತ್ತಿರ

ಬಂದು ನೋಡಿಕೊಂಡು ಹೋಗಬೇಕಾಗಿತ್ತು. ಹಾಗೆ ಯಾಕೆ ಮಾಡಲಿಲ್ಲ?" ಎಂದರು. ಉತ್ತರವಿಲ್ಲ. ಹತ್ತು ದಿನದ ಆಪ್ನಿಂಟ್ ಗುರ್ತು, ಎರಡು ರೂಪಾಯಿ ಜುಲ್ಮಾನೆ, ದಿನವೆಲ್ಲಾ ಬೆಂಚಿನ ಮೇಲೆ ನಿಲ್ಲೋದು—ಇಷ್ಟು ಶಿಕ್ಷೆ ಬಿತ್ತು. ಮೂರನೆಯವನಿಗೂ ತಲೆನೋವು ಬಂದಿತ್ತು. ನಾಲ್ಕನೆಯವನಿಗೆ ಹೊಟ್ಟೆನೋವು ಬಂದಿತ್ತು. ಐದನೆಯವನು, " ಸ್ಯಾಲಿಗೆ ಹೊರಟಿದ್ದೆ ಸಾರ್, ಆಗ ನಮ್ಮ ಅಜ್ಜಿ ಸತ್ತುಹೋದರು ಸಾರ್ " ಎಂದ. " ನಿಮ್ಮ ತಂದೆಯಿಂದ ಒಂದು ಕಾಗದ ತೋಗೊಂಬಾ " ಎಂದರು ಹೆಡ್‌ಮೇಷ್ಟರು. ನನಗೆ ತಂದೆ ಇಲ್ಲ ಸಾರ್. ಹಾಗಾದರೆ ಪೋಷಕರು ಯಾರು? ಅಜ್ಜಿ. ಆದರೆ ಅಜ್ಜಿ ಸತ್ತುಹೋದರು, ಅಲ್ಲವೆ? ಅಲ್ಲ, ಅವರು ಇನ್ನೊಬ್ಬ ಅಜ್ಜಿ. ಒಬ್ಬ ಮನುಷ್ಯನಿಗೆ ಎಷ್ಟು ಜನ ಅಜ್ಜಿಯಿರುತ್ತಾರೆ? ಉತ್ತರವಿಲ್ಲ. ಪಕ್ಕದ ಮನೆಯವರಿಂದ ಒಂದು ಕಾಗದ ಬರೆಸಿಕೊಂಡು ತರೋಕ್ಕಾ ಗುತ್ತೋ? ಆಗೊಲ್ಲ, ಅಕ್ಕಪಕ್ಕದ ಮನೆಯವರು ಯಾರಿಗೂ ಓದುಬರಹ ಬರೊಲ್ಲ. ಆ ಪ್ರದೇಶ ಅಷ್ಟು ಹಿಂದುಳಿದಿರುವುದಾದರೆ ಒಬ್ಬರು ಮೇಷ್ಟರನ್ನು ಕಳುಹಿಸಿ ಅಜ್ಜಿ ಸತ್ತಿದ್ದು ನಿಜವೇ ವಿಚಾರಿಸುತ್ತೀನಿ ಎಂದರು ಹೆಡ್‌ಮೇಷ್ಟರು. ಸ್ವಲ್ಪಹೊತ್ತು ಮಾನ. ಹಣೆಯ ಮೇಲೆ ಬೆವರು. ಆಮೇಲೆ ಉತ್ತರ: " ಅವರೊಬ್ಬರಿಗೂ ಗೊತ್ತಿರೊಲ್ಲ ಸಾರ್. ಅಜ್ಜಿ ಹೋಗಿಬಿಟ್ಟದ್ದು ಹಳ್ಳೀಲಿ." ಹೆಡ್‌ಮೇಷ್ಟರು ಬೆತ್ತ ತೋಗೊಂಡು ಹುಡುಗನ ಕೈಗಳ ಗೆಣ್ಣಿನ ಮೇಲೆ ಬಲವಾಗಿ ಬಿಗಿದರು. ಬೀದಿನಾಯಿ ಅಂತ ಬೈದರು. ಹದಿನೈದು ದಿನ ಸಸ್ಪೆಂಡ್ ಎಂದು ತೀರ್ಮಾನ ಕೊಟ್ಟರು.

ಸ್ವಾಮಿನಾಥನ ಸರದಿ ಬಂತು. ಕಣ್ಣು ಕಣ್ಣು ಬಿಟ್ಟು ಸುತ್ತಮುತ್ತ ನೋಡಿದ ರಾಜಂ ಮೂರು ಬೆಂಚುಗಳ ಆಚೆ ಕೂತಿದ್ದ ಪ್ರಯಾಸದಿಂದ ಬೇರೆ ಕಡೆ ಮುಖತಿರುಗಿಸಿಕೊಂಡಿದ್ದ. ಅವನ ಗಮನವೆಲ್ಲ ಬೋರ್ಡಿನ ಮೇಲೆಯೇ. ಅವನ ಕೆಂಪು ಕಿವಿ ಮಾತ್ರ ಸ್ವಾಮಿಗೆ ಕಾಣಿಸ್ತಾ ಇತ್ತು ಯಾಕೋ ಅದನ್ನು ಕಂಡು ಸ್ವಾಮಿಗೆ ರೇಗಿತು. ಆ ಕೆಂಪು ಕಿವಿಯವನ ತಲೆ ಇತ್ತಕಡೆ ತಿರುಗಿ ತನ್ನ ಮುಖವನ್ನೆಲ್ಲಿ ನೋಡುತ್ತೋ ಎಂದು ಸ್ವಾಮಿಗೆ ತುಂಬ ಆತಂಕವಾಗಿತ್ತು. ಯಾರಾದರೂ ಪುಣ್ಯಾತ್ಮರು ಆ ಬೋರ್ಡನ್ನು ತಂದು ತನಗೂ ಆ ಕೆಂಪು ಕಿವಿಗೂ ಮಧ್ಯೆ ಇಟ್ಟರೆ!.....

ಹೆಡ್‌ಮೇಷ್ಟರು ಕೇಳುತ್ತಿದ್ದ ಪ್ರಶ್ನೆ ಅವನ ಕಿವಿಗೇ ಬೀಳಲಿಲ್ಲ. ಅವರ ಬೆತ್ತ ಇವನ ಮೈಮೇಲೆ ಎರಗಿದಾಗಲೇ ಅವನಿಗೆ ಎಚ್ಚರವಾದುದು.

“ ಯಾಕೆ ಬರಲಿಲ್ಲ ನಿನ್ನೆ ? ” ಎಂದರು ಹೆಡ್‌ಮೇಷ್ಟರು. ತಾನು ಬಂದೇ ಇದ್ದೆ, ಚಕ್ಕರ್ ಹೊಡೆಯಲೇ ಇಲ್ಲ ಅಂತ ದಬಾಯಿಸೋಣ ಎನಿಸಿತು ಮೊದಲು ಆದರೆ ರಿಜಿಸ್ಟ್ರಾರ್ ಅಲ್ಲೇ ಇತ್ತು. “ ಇಲ್ಲ ಇಲ್ಲ ಕಲ್ಲು ತೊಗೊಂಡು ಹೊಡೆದುಬಿಟ್ಟರು. ಬರೋಕೆ ಪ್ರಯತ್ನ ಮಾಡಿದೆ ; ಆದರೆ ನನ್ನ ಟೋಪಿ ಕಿತ್ತುಕೊಂಡು ಸುಟ್ಟುಹಾಕಿಬಿಟ್ಟರು. ಬರ್ತಾ ಇದ್ದೆ. ಯಾರು ಯಾರೋ ಧಾಂಡಿಗರೆಲ್ಲ ಸೇರಿಕೊಂಡು ದಬ್ಬಿಬಿಟ್ಟರು ಮಹಾನುಭಾವನನ್ನ ಜೈಲಿಗೆ ಹಾಕಿದಾಗ ... ನಾಚಿಕೆಯಿಲ್ಲವೇ ನಿಮಗೆ? ಬ್ರಿಟಿಷರ ಗುಲಾಮನಾಗಿದೋಕೆ ಕತ್ತರಿಸಿ ಹಾಕಿಬಿಡಲಿಲ್ಲವೇ ಅವರು ಡೆಕ್ಕಾಮಸ್ಲಿನ್ . . . ಗುಲಾಮರ ಗುಲಾಮ, ದಾಸಾನುದಾಸ....” ಆಗ ಅವನ ತಲೆಯೊಳಗೆ ನುಗ್ಗಿದ. ಕಾರಣಗಳಲ್ಲಿ ಇವು ಕೆಲವು ಆದರೆ ಅವನ್ನೆಲ್ಲ ಗಟ್ಟಿಯಾಗಿ ಹೇಳಲಿಲ್ಲ ಸದ್ಯ ! ತಲೆನೋವು ಎನ್ನೋಣ ಎಂದರೆ ತನಗೊಬ್ಬನಿಗೇ ಅಲ್ಲದೆ ಎಷ್ಟೋ ಜನಕ್ಕೆ ತಲೆನೋವು ಬಂದುಬಿಟ್ಟಿತ್ತು.... ಹೆಡ್‌ಮೇಷ್ಟರು, “ ಬಾಯಿ ಬಿಡೊಲ್ಲವೇನೋ ? ” ಎಂದು ಅರಚಿದರು. ಸ್ವಾಮಿಯ ಬಲಭುಜದ ಮೇಲೆ ಬೆತ್ತ ಇಳಿಯಿತು. ಚುರೈಂದಿತು ಎಟು ಬಿದ್ದ ಸ್ಥಳವನ್ನು ಎಡಗೈಯಿಂದ ಉಜ್ಜಿಕೊಳ್ಳುತ್ತ, ಹೆಡ್‌ಮೇಷ್ಟರ ಕಡೆಯೇ ನೋಡುತ್ತ ಅವನು ನಿಂತುಬಿಟ್ಟ. “ ಕೇಳಿದ ಪ್ರಶ್ನೆಗೆ ಉತ್ತರ ಹೇಳದೆ ಹೆಣದ ಹಾಗೆ ಕಣ್ಣು ಬಿಟ್ಟುಕೊಂಡು ನಿಂತಿದ್ದರೆ ಭೂಗತ ಮಾಡಿ ಬಿಡ್ತೀನಿ ಹುಷ್ಕಾರ ” ಎಂದು ಹೆಡ್‌ಮೇಷ್ಟರು ಗರ್ಜಿಸಿದರು.

“ ನ....ನನಗೆ ಬರೋಕಾಗಲಿಲ್ಲ ಸಾ . ” ಸ್ವಾಮಿನಾಥ ತೊದಲಿದ.

“ ಓಹೋ ಹಾಗೇನು ? ” ಎಂದು ಹೇಳಿ ಹೆಡ್‌ಮೇಷ್ಟರು, ಮುಂದಿನ ಬೆಂಚಿನಲ್ಲಿ ಕುಳಿತಿದ್ದ ಹುಡುಗನೊಬ್ಬನಿಗೆ “ ಜವಾನನ್ನು ಕರೆದುಕೊಂಡು ಬಾರೋ ” ಎಂದು ಅಪ್ಪಣೆ ಮಾಡಿದರು.

“ ಜವಾನನ ಕೈಲಿ ಹೊಡೆಸ್ತಾರಾ ನನ್ನನ್ನ ? ಹಾಗೇನಾದರೂ

ಮಾಡಲಿ, ಎಲ್ಲರನ್ನೂ ಬಲವಾಗಿ ಕಚ್ಚಿ ಕಚ್ಚಿ ಕೊಂದುಬಿಡ್ತೀನಿ” ಎಂದು ಕೊಂಡ ಸ್ವಾಮಿ. ಜವಾನ ಬಂದ. ಅವನಿಗೆ ಹೆಡ್‌ಮೇಷ್ಟರು ಹೇಳಿದರು; “ ಡೆಸ್ಟಿನ ಮೇಲೆ ನಿಂತಿದ್ದಾನಲ್ಲ ಈ ಅಯೋಗ್ಯ, ಅವನ ವಿಷಯ ನಿನ ಗೇನು ಗೊತ್ತು ಹೇಳೋ.”

ಜವಾನ ಸ್ವಾಮಿಯನ್ನು ನುಂಗುವಂತೆ ನೋಡಿ. “ ಕಿಟಕಿ ಒಡೀತಾ ಇರಲಿಲ್ಲವೇನೋ ನೀನು? ” ಎಂದ.

ಹೆಡ್‌ಮೇಷ್ಟರು ತಲೆಹಾಕಿದರು : “ ನನ್ನ ರೂಮಿನ ವೆಂಟಿಲೇಟರಿನ ಗಾಜನ್ನು ” ?

ತಪ್ಪಿಸಿಕೊಳ್ಳಲು ಯಾವ ದಾರಿಯೂ ಇಲ್ಲ. ದಡ್ಡನ ಹಾಗೆ ಅಗಲವಾಗಿ ಕಣ್ಣು ಬಿಟ್ಟುಕೊಂಡು ಸ್ವಾಮಿನಂತ. ಬೆನ್ನಮೇಲೆ ವ್ಹಯಕ್ ಎಂದು ಒಂದು ಬಿತ್ತು. “ ಬೊಗಳೋ, ಭಡವಾ ” ಎಂದರು ಹೆಡ್‌ಮೇಷ್ಟರು ಭಡವ ಎನೂ ಬೊಗಳಲಿಲ್ಲ. ಅವನು ಕಿಟಕಿ ಒಡೆದದ್ದು ದಿಟ. ಅವರೆಲ್ಲ ನೋಡಿದ್ದರು ಅದನ್ನು ಅಂದಮೇಲೆ ಇನ್ನೇನು? ಬೆನ್ನಮೇಲೆ ಇನ್ನೊಂದು ಗಲೀತ ಬಿತ್ತು. “ ಹೋಡಿ ಬೇಡಿ ಸಾರ್, ನೋಯುತ್ತಿ ” ಎಂದು ಕೂಗಿ ಕೊಂಡ ಸ್ವಾಮಿ ಹೀಗೆ ಕೂಗಿದುದರಿಂದ ಇನ್ನೂ ನಾಲ್ಕು ಸಲ ಚಚ್ಚು ವುದಕ್ಕೆ ಕರೆಯೋಲೆ ಯಂತಾಯ್ತು “ ನಿನ್ನನ್ನ ಡಿಸ್‌ಮಿಸ್ ಮಾಡಿದ್ದೀನಿ. ತಿರುಗಿ ನಾನು ಬರೋವರೆಗೂ ಬೇಕೂಫನ ಹಾಗೆ ಬೆಂಜಿನ ಮೇಲೇ ಬಿದ್ದಿರು ” ಎಂದರು ಹೆಡ್‌ಮೇಷ್ಟರು.

ಬೆತ್ತ ನೋಕಿದುದರಿಂದ ಸ್ವಾಮಿನಾಥನ ದೇಹದ ಪ್ರತಿ ರಂಧ್ರವೂ ಉರಿಯತೊಡಗಿತ್ತು. ಧೈರ್ಯದ ಪ್ರವಾಹವೊಂದು ನುಗ್ಗಿಬಂತು; ನಿಸ್ಸಹಾಯತೆಯ ಪರಮಾವಧಿಯಲ್ಲಿ ಬರುವ ಧೈರ್ಯ ಅದು. ಜಲಸಾತದಂತೆ ಸುರಿದು ಬೀಳಲು ಸಿದ್ಧವಾಗಿದ್ದ ಕಣ್ಣೀರನ್ನು ಅದುಮಿ ತಡೆದು ಕೊಂಡು, ಬೆಂಚಿನಿಂದ ಕೆಳಕ್ಕೆ ಧುಮುಕಿ ಪುಸ್ತಕಗಳನ್ನು ಎತ್ತಿಕೊಂಡು, “ ನಿನ್ನ ಹಾಳು ಸ್ಕೂಲಿಗೆ ಬೆಂಕಿಯಿಕ್ಕ ಈವತ್ತೇ ಹಾಳಾಗಿ ಹೋಗಲಿ ” ಎಂದು ವಟಗುಟ್ಟುತ್ತ ಓಡಿಹೋದ ಹೊರಕ್ಕೆ.

ಅಧ್ಯಾಯ ಹದಿನೂರು

ಎಂ. ಸಿ. ಸಿ.

೧

ಸ್ವಾಮಿನಾಥನ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆಂದು ತಿಳಿಸುವುದಕ್ಕಾಗಿ ಆರು ವಾರಗಳನಂತರ ಅವನ ಮನೆಗೆ ರಾಜಂ ಬಂದ. ಸ್ವಾಮಿಯೆಸಗಿದ ಪಾಪಗಳೆಂದರೆ....ಒಂದು, ಅವನ ರಾಜಕೀಯ ಚಟುವಟಿಕೆಗಳು ; ಎರಡು, ಅವನ ಬೋರ್ಡ್ ಸ್ಕೂಲ್ ವಿದ್ವತ್ತು, ಎಂದರೆ, ಒಂದುತರಹದ ಜೋಬದ್ರತನ.

ಶತ್ರುಗಳ ದವಡೆಯಿಂದ ತಪ್ಪಿಸಿಕೊಂಡ ನಾಟಕದ ನಾಯಕನಂತೆ ಆಲ್ಬರ್ಟ್ ಮಿಷ್ನ್ ಸ್ಕೂಲಿನಿಂದ ಮುಷ್ಕರದ ಮೂರನೆಯ ದಿನ ನಿಷ್ಕ್ರಮಿಸಿದ ಸ್ವಾಮಿಯ ಮೊಂಡುತನವನ್ನು ಕಂಡು ಗತ್ಯಂತರವಿಲ್ಲದೆ ಅವರ ತಂದೆ ಕೆಲವು ದಿನಗಳಾದ ಮೇಲೆ ಅವನನ್ನು ಬೋರ್ಡ್ ಹೈಸ್ಕೂಲಿಗೆ ಕರೆದುಕೊಂಡು ಹೋಗಿ ಸೇರಿಸಿದರು. ಹೊಸ ಸ್ಕೂಲಿನಲ್ಲಿ ಹೊಂದಿಕೊಂಡು ಸುಖವಾಗಿರುವುದು ಹೇಗೆ ಸಾಧ್ಯ ಎಂಬ ಚಿಂತೆ ಸ್ವಾಮಿಯನ್ನು ಬಾಧಿಸುತ್ತಿತ್ತು. ಆದರೆ ಹೊಸಬರ ಬಗ್ಗೆ ಎಲ್ಲರಿಗೂ ಯಾವಾಗಲೂ ಕುತೂಹಲ. ಅದೇ ರೀತಿ ಎರಡನೆಯ 'ಸಿ' ಯಲ್ಲಿ ಎಲ್ಲರ ಕಣ್ಣೂ ಸ್ವಾಮಿಯ ಮೇಲೆಯೇ. ಇದರಿಂದ ಅವನಿಗೆ ಬಹಳ ಸಮಾಧಾನವಾಯಿತು. ತೀರ ಹೊಸ ಮುಖಗಳು. ಆದರೆ ಎಲ್ಲರೂ ಅವನನ್ನು ನೋಡಬೇಕು, ಅವನ ಮಾತನ್ನು ಕೇಳಬೇಕು ಎಂದು ಅವನ ಸುತ್ತಲೂ ಮುತ್ತಿಕೊಳ್ಳುವರು. ಆಸ್ತರು ಎಂದು ಕರೆದುಕೊಳ್ಳಬಹುದಾದಂತಹವರನ್ನು ಇನ್ನೂ ಆರಿಸಿಕೊಂಡಿರಲಿಲ್ಲ. ಆಲ್ಬರ್ಟ್ ಮಿಷ್ನ್ ನ ತಮ್ಮ ತಂಡ ಹಾಗೇ ಭದ್ರವಾಗಿದೆಯೆಂದೇ ಭಾವನೆ. ಆದರೂ ಈ ಸಲದ ರಜ ಮುಗಿದು ಜೂನ್ ತಿಂಗಳಲ್ಲಿ ಸ್ಕೂಲು ಬಾಗಿಲು ತೆರೆದಾಗ ಆ ತಂಡದಲ್ಲಿ ಅನೇಕ ಬದಲಾವಣೆಗಳಾಗಿಬಿಟ್ಟಿದ್ದುವು. ಶಂಕರ ಅದೃಶ್ಯವಾಗಿಬಿಟ್ಟಿದ್ದ. ಅವರ ತಂದೆಗೆ ವರ್ಗವಾಯಿತೆಂದು ಯಾರೋ ಹೇಳಿದರು.

ಸೋಮು ಪ್ರಾಸಂಗಲಿಲ್ಲ. ಆದುದರಿಂದ ತಂಡದಿಂದ ಅವನಿಗೆ ಬರ್ತರ್ನ್ ಆಯಿತು ಬಟಾಣಿಗೆನೋ ಪ್ರಾಸಂಗಲಿಲ್ಲ. ಆದರೆ ಸ್ವಾಮಿ ತೆರೆದು ಸರಿಯಾಗಿ ಮೂರು ತಿಂಗಳು ಕಳೆದ ಮೇಲೆ ಕ್ಯಾಸಿಗೆ ಬಂದ ಅವನು. ಡಾಕ್ಟರ್ ಸರ್ವಿಸಿಕ್ಲೆಟುಗಳು, ಕ್ಷಮಾಪಣೆಗಳು, ವಿವರಣೆಗಳು, ಇವುಗಳ ಹೊರೆಯನ್ನೇ ಹೊತ್ತುಕೊಂಡು ಬಂದ ಆ ಮನುಷ್ಯನಿಗೀಗ ನೂರು ತಾಪ ತ್ರಯಗಳು. ಹಳೆಯ ಗೆಳೆಯರೊಡನೆ ಅಪರಿಚಿತರಂತೆ ಓಡಾಡುತ್ತಿದ್ದ ರಾಜಂ, ಮಣಿ ಇಬ್ಬರು ಮಾತ್ರ ಭದ್ರವಾಗಿದ್ದರು. ಸ್ವಾಮಿಗೆ ಕೂಡ ಅಷ್ಟೇ ಬೇಕಾಗಿದ್ದು. ಮಣಿಯೇನೋ ನಿತ್ಯ ಸಿಕ್ಕುತಾ ಇದ್ದ. ಆದರೆ ಆ ಮುಷ್ಕರದ ಹಗರಣದ ಕಾಲದಿಂದ ರಾಜಂ ಅವನ ಕೈಯ್ಯಲ್ಲಿ ಮಾತಾಡಿರಲಿಲ್ಲ.

ಆವತ್ತು ಮಧ್ಯಾಹ್ನ ಮನೆಯಲ್ಲಿ ಎಲ್ಲಕ್ಕಿಂತ ಕತ್ತಲೆ ಮುಸುಕಿದ್ದ ಮೂಲೆಯಲ್ಲಿ ಕೂತು ರಟ್ಟಿನ ಪೆಟ್ಟಿಗೆ, ಕನ್ನಡಕದ ಗಾಜು ಎರಡನ್ನೂ ಜೋಡಿಸಿ ಸ್ವಾಮಿ ಒಂದು ಕ್ಯಾಮರಾ ತಯಾರಿಸುತ್ತ ಇದ್ದ. ರಟ್ಟಿನ ಡಬ್ಬಿಯಲ್ಲಿ ಅವನು ಕತ್ತರಿಸಿದ್ದ ಕಂಡಿ ಅವನ ಹತ್ತಿರಿದ್ದ ಗಾಜಿಗಿಂತ ಒಂದು ಸುತ್ತು ದೊಡ್ಡದು. ಏನೇನು ಮಾಡಿದರೂ ಆ ತೂತಿನೋಳಿಗೆ ಆ ಗಾಜನ್ನು ಸಿಕ್ಕಿಸುವ ಯತ್ನ ನಿಷ್ಫಲವಾಗಿ ಹೋಯಿತು. ಇದರಿಂದ ಸ್ವಾಮಿಗೆ ಇನ್ನೇನು ಕೋಪಬರಬೇಕು; ಅಷ್ಟರೊಳಗೆ ಹಳೆಯ ಪಳಕೆಯ ದನಿಯೊಂದು ಕೇಳಿತು. ಓಡಿದ ಬಾಗಿಲ ಬಳಿಗೆ.

“ ಬಾರೋ, ಬಾರೋ, ರಾಜಂ, ಬರ್ತೀನಿ ಅಂತ ಕೂಡಲೇ ಯಾಕೆ ಹೇಳಲಿಲ್ಲವೋ ? ”

“ ಏನೋ ಅದು ನಿನ್ನ ಕೈಲಿರೋದು ? ” ಎಂದು ರಾಜಂ ಕೇಳಿದ.

“ ಓ..... ” ಸ್ವಾಮಿಯು ಮುಖ ಕೆಂಪಾಯಿತು.

“ ಇರಲಿ, ಇರಲಿ, ತಾ ಇಲ್ಲಿ, ಅದೇನೋ ನೋಡೋಣಂತೆ ”

“ ಏನಿಲ್ಲ ಕಾಣೋ ” ಎಂದು ಉದ್ಗಾರ ಎಳೆದು ಸ್ವಾಮಿ ಅದನ್ನು ಕೊಟ್ಟ ರಾಜಂ ಕೈಗೆ.

ರಬ್ಬರಿನ ಪೆಟ್ಟಿಗೆಯ ರಂಧ್ರದ ಮೂಲಕ ರಾಜಂ ಈ ಇಹಲೋಕದ ದರ್ಶನ ಪಡೆಯುತ್ತಿದ್ದಾಗ ಸ್ವಾಮಿ ಹೇಳಿದ; “ ನಮ್ಮ ಕ್ಯಾಸಿನ ಅಕ್ಬರ್ ಆಲಿ ಅನ್ನೋವನು ಎಂಥ ಕ್ಯಾಮರ ಮಾಡಿದ್ದಾನೆ ಅಂತೀಯೆ ? ”

“ಹೌದಾ? ಏನು ಮಾಡ್ತಾನೆ ಅದಿಟ್ಟುಕೊಂಡು?”

“ಬೇಕಾದಷ್ಟು ಫೋಟೋ ತೆಗೆದಿದ್ದಾನೆ”

“ಹಾಗೇನು? ಯಾವಯಾವುದರ ಫೋಟೋಗಳು?”

“ಇನ್ನೂ ಅವನು ತೋರಿಸಿಲ್ಲ ನನಗೆ, ಮನೆಗಳು, ಗಿಡಗಳು, ಮನುಷ್ಯರು ಇವೆಲ್ಲಾದರ ಫೋಟೋಗಳಿರಬಹುದು”

ರಾಜಂ ಹೊಸಿಲ ಮೇಲೆ ಕೂತುಕೊಂಡು “ಈ ಅಕ್ಬರ್ ಆಲಿ ಅನ್ನೋವನು ಯಾರು?” ಎಂದು ಕೇಳಿದ.

“ಅವನು ಮುಸಲ್ಮಾನರವನು ಕಾಣೋ, ತುಂಬ ಒಳ್ಳೆಯವನು. ನಮ್ಮ ಕ್ಯಾಷ್‌ನವನು.”

“ಓ, ಬೋರ್ಡ್ ಹೈಸ್ಕೂಲಿನವನೋ?” ಅವನ ದನಿಯಲ್ಲಿ ಹೀನಾಯದ ಸ್ವರ ಸ್ವಲ್ಪವೇ ಸ್ವಲ್ಪ ತೋರುತ್ತಿತ್ತು. ಸ್ವಾಮಿನಾಥ ಅದಕ್ಕೆ ಲಕ್ಷ್ಯ ಕೊಡಲಿಲ್ಲ. “ಅವನ ಹತ್ತಿರ ಒಂದು ಬೈಸ್ಕೂಲಿದೆ ಅವನು ಬಹಳ ಒಳ್ಳೆ ತುರುಕ ಘಜನೀ ಮಹಮ್ಮದನು. ಅವರಂಗಜೇಬನೂ ಲುಚ್ಚಾಗಳು, ದುಷ್ಟರು ಅಂತ ಬೈತಾನೆ ಕಾಣೋ” ಎಂದ.

“ಅವರೇನು ಮಾಡಿದ್ದರು ನಿನಗೆ?”

“ನಮ್ಮ ಗುಡಿಗಳನ್ನೆಲ್ಲ ಅವರು ನಾಶಮಾಡಲಿಲ್ಲವೋ? ನಮ್ಮ ಹಿಂದುಗಳಿಗೆಲ್ಲ ಚಿತ್ರಹಿಂಸೆ ಕೊಡಲಿಲ್ಲವೋ? ಸೋಮನಾಥಪುರದ ದೇವರ ವಿಷಯ ಚರಿತ್ರೇಲಿರೋದು ಮರೆತು ಹೋಯಿತೋ ನಿನಗೆ?”

“ನಮ್ಮ ಬ್ರಾಹ್ಮಣರಿಗೆ ಇನ್ನೂ ಆಗಬೇಕು ಶಾಸ್ತಿ....ನಮ್ಮನೇಲಿ ನೋಡೋ. ಅಮಾವಾಸ್ಯೆ, ಗಿಮಾವಾಸ್ಯೆ ಒಂದಕ್ಕೂ ನಮ್ಮ ತಂದೆ ಹೆದರೋದೇ ಇಲ್ಲ. ತಿಥಿಗಿತಿ ಒಂದೂ ಮಾಡೋಲ್ಲ.” ಎಂದ ರಾಜಂ ರಾಜಂ ಏಕೋ ಹೇಳಿದ್ದಕ್ಕೆಲ ಬದಲಾಡುವ ಮನಸ್ಸಿನಲ್ಲಿದ್ದ. ಸ್ವಾವಿ ಇದನ್ನು ತಿಳಿದುಕೊಂಡು ಮುಂದಕ್ಕೆ ಮಾತುಬೆಳಸದೆ ಸುಮ್ಮನಾದ ರಾಜಂ ಹೇಳಿದ: “ನಾನು ಹೇಳ್ತೀನಿ ನೋಡು, ಯಾಕೆ ಗೊತಾ ನೀನು ಹೀಗಾಡ್ತೀಯೆ? ಎಲ್ಲಾ ಆ ಬೋರ್ಡ್ ಸ್ಕೂಲಿನ ಪ್ರಭಾವ.”

ರಾಜಂ ಹೇಳಿದ್ದೆಲ್ಲಕ್ಕೂ ಒಪ್ಪಿಗೆ ಕೊಡೋದೇ ಹಾಯಾದ ದಾರಿ

ಎಂದು ಸ್ವಾಮಿಗೆನ್ನಿಸಿತು. “ ನೀನು ಹೇಳುವುದೂ ಒಂದು ರೀತೀಲಿ ನಿಜ, ಆ ಬೋರ್ಡ್ ಹೈಸ್ಕೂಲು ಕಂಡರೆ ನನಗೆ ಇಷ್ಟವಿಲ್ಲ ಕಾಣೋ.”

“ ಹಾಗಾದರೆ ಹೋಗಿ ಅಲ್ಲೇಕೆ ಸೇರಿಕೊಂಡೆ ? ”

“ ನಾನೇನು ಮಾಡೋಹಾಗಿತ್ತೋ ? ಹೆಡ್‌ಮೇಷ್ಟರು ಹೇಗೆ ಕರಡಿ ಗಿಂತ ಕಡೆಯಾಗಿ ಹಾರಾಡಿದ, ಅನ್ನೋದನ್ನು ನೀನೇ ನೋಡಿದೆಯಷ್ಟೆ. ನೀನೇನಾದರೂ ನನ್ನ ಜಾಗದಲ್ಲಿದ್ದಿದ್ದರೆ ಝಾಡಿಸಿ ಒದ್ದುಬಿಡ್ತಿದ್ದೆ ಅವನನ್ನು.”

ಈ ಸ್ತೋತ್ರದಿಂದಲೂ ರಾಜಂಗೆ ಸಮಾಧಾನವಾಗಲಿಲ್ಲ. “ ನಾನೇನಾದರೂ ನಿನ್ನ ಜಾಗದಲ್ಲಿದ್ದಿದ್ದರೆ ಆ ಸ್ಟ್ರೈಕು, ಆ ಹಾಳು, ಮೂಳು ಒಂದನ್ನೂ ತಲೆಗೆ ಹಚ್ಚಿಕೊಳ್ಳದೆ ಹಾಯಾಗಿರತಾ ಇದ್ದೆ ” ಎಂದ. ಎಷ್ಟೇ ಆಗಲಿ ಅವರ ತಂದೆ ಸರಕಾರೀ ನೌಕರ, ಆದ್ದರಿಂದ ರಾಜಂ ಮನೆಯವರೆಲ್ಲಾ ರಾಜಕೀಯ ವಿರೋಧಿಗಳಾಗಿದ್ದರು.

ಸ್ವಾಮಿ ಒಪ್ಪಿಕೊಂಡ: “ ಹೌದು, ನಿಜ ಕಾಣೋ. ಆವತ್ತಿನ ದಿನ ನಾನು ಮನೆಲೇ ಇದ್ದುಬಿಡಬೇಕಾಗಿತ್ತು.” ಈ ಸಂಪೂರ್ಣ ದೈನ್ಯ ರಾಜಂ ಮನಸ್ಸು ಕಲಕಿತು. ಆದುದರಿಂದ ಸ್ವಾಮಿನಾಥನ ಅಪರಾಧಗಳೆಲ್ಲವನ್ನೂ ಮನ್ನಿಸುವುದಾಗಿಯೂ, ಅವನು ಬೋರ್ಡ್ ಹೈಸ್ಕೂಲಿಗೆ ಸೇರಿರುವುದನ್ನು ಕೂಡ ಮರೆತುಬಿಡುವುದಾಗಿಯೂ, ಮಾತುಕೊಟ್ಟ. ಮೊದಲಿನಂತೆ ಮತ್ತೆ ಪರಮಮಿತ್ರರಾಗಿರಬೇಕೆಂದು ಇಬ್ಬರೂ ಒಪ್ಪಂದ ಮಾಡಿಕೊಂಡರು. “ ಕ್ರಿಕೆಟ್ ಟೀಂ ಒಂದನ್ನು ಮಾಡಬೇಕು, ಅಂತ ನನಗೆ ಆಸೆ. ನೀನು ಏನಂತೀಯೆ ” ಎಂದು ರಾಜಂ ಕೇಳಿದ.

ಕ್ರಿಕೆಟ್ ಎಂಬುದು ತನ್ನಂತಹವರು ಆಡಬಹುದಾದ ಆಟ ಎಂದು ಸ್ವಾಮಿ ಬಗೆವಿದ್ದುದೇ ಇಲ್ಲ. ಹಾಬ್ಸ್, ಬ್ರಾಡ್‌ಮ್, ಇವರ ಹೆಸರುಗಳನ್ನೆಲ್ಲ ಕೇಳಿಯೇನೋ ಇದ್ದ. ರಾಜಂ ಹಾಗೆ ತಾನೂ ಅವರ ಸ್ಕೋರರುಗಳನ್ನೆಲ್ಲ ಗಟ್ಟಿಮಾಡಿಕೊಳ್ಳುತ್ತಿದ್ದ. ಆ ಪೇಪರ್‌ನಲ್ಲಿ ಈ ಪೇಪರ್‌ನಲ್ಲಿ ಬಂದ ಕ್ರಿಕೆಟ್ ಚಿತ್ರಗಳನ್ನು ಕತ್ತರಿಸಿಕೊಂಡು ರಾಜಂ ಹಾಗೆ ತಾನೂ ಅವನ್ನು ಒಂದು ಆಲ್ಬಂನಲ್ಲಿ ಅಂಟಿಸಿಕೊಳ್ಳುತ್ತಿದ್ದ. ಆದರೆ ಒಳಮನಸ್ಸಿನಲ್ಲಿ ಕ್ರಿಕೆಟ್ ಎಂದರೆ ಅವನಿಗೆ ಅಂಥ ಅಭಿಮಾನವೇನೂ ಇರಲಿಲ್ಲ. ಆಲ್ಬಮ್‌ನ ಪ್ರತಿ ಪೇಜಿನಲ್ಲೂ ಒಂದೇ ಚಿತ್ರ ಇದೆಯೇನೋ ಎನಿಸುತ್ತಿತ್ತು ಒಂದೊಂದು ಸಲ. ಅವನಿಗೆ ಆ ಆಟ ಏಕೋ ಸ್ವಲ್ಪ ಸವೈ.

“ ಇಲ್ಲ ರಾಜಂ. ನನಗೆ ಆಡೋಕ್ಕೆ ಬರೊಲ್ಲ ”

“ ಎಲ್ಲರೂ ತಿಳಕೊಂಡಿರೋದೂ ಹಾಗೇನೇ. ನಾನು ನೋಡಪ್ಪ ಅಷ್ಟು ಕ್ರಿಕೇಟ್ ಸಿಕ್ವೆರ್ ಕೂಡಿಹಾಕ್ತೀನಿ, ನನಗೆ ಕೂಡ ಆಟ ಆಡೋದು ಹೇಗೆ ಅನ್ನೋದು ಗೊತ್ತಿಲ್ಲ ” ಎಂದ ರಾಜಂ.

ಪರವಾ ಇಲ್ಲ, ಸುಮಾರು ಹಾಬ್ಸ್ ಕೂಡ ಬ್ಯಾಟ್ ಹಿಡಿದು ಬೀಸೋಕ್ಕೆ ಮುಂಚೆ ನಾಚಿಕೆ, ನಯ ಎಲ್ಲ ಪಟ್ಟುಕೊಳ್ತಾ ಇದ್ದನೇನೋ !

“ ಎಲ್ಲಾ ಟೀಂ ಮೇಲೂ ಮ್ಯಾಚ್ ಬಿಡಬಹುದು ಆಲ್ಲವೇನೋ ? ನಮ್ಮ ಸ್ಕೂಲಿನ ಮೇಲೂ ಆಡಬಹುದು....ಆವರ ಗರ್ವ ಎಷ್ಟೂ ಅಂತೀಯೆ ! ಅವರನ್ನು ಸೋಲಿಸೋವರು ಹುಟ್ಟಿ ಬಂದಿಲ್ಲ ಎಂದುಕೊಂಡುಬಿಟ್ಟಿದ್ದಾರೆ ” ಎಂದು ಸ್ವಾಮಿನಾಥ್ ಹೇಳಿದ.

‘ ಏನು, ಬೋರ್ಡ್ ಹೈಸ್ಕೂಲು ಗುಲ್‌ಷಣ್‌ಗಳು ಅಷ್ಟೊಂದು ರೋಫ್ ಕತ್ತರಿಸ್ತಾರಾ ? ಅವರ ಜಬರ್‌ದಸ್ತಿಗೆ ತಕ್ಕ ಶಾಸ್ತಿಮಾಡೋಣ. ಖಂಡಿತ.”.....

“ ನಮ್ಮ ಟೀಮಿಗೇನು ಹೆಸರಿಡೋಣ ? ”

“ ಎಂ. ಸಿ. ಸಿ. ಅಂತ ಇಡೋಣ ” ಎಂದ ರಾಜಂ.

“ ಆದರೆ ಹಾಬ್ಸ್ ಟೀಂಗೂ ಅದೇ ಹೆಸರು ಅಲ್ವಾ ? ಅವರ ಹೆಸರನ್ನ ನಾವೂ ಇಟ್ಟುಕೊಂಡರೆ, ಅವರು ನಮ್ಮನ್ನ ಕೋರ್ಟ್‌ಗೆಳೆದು ಕೇಸು ಹಾಕಿಬಿಡ್ತಾರೋ ಏನೋ !

“ ಸರಿ, ನಮಗೇನಾದರೂ ತೊಂದರೆಗಿಂದರೆ ಬಂದರೆ ಜಡ್ಡಿ ಮುಂದೆ ಹೇಳ್ತೀನಿ, ಎಂ. ಸಿ. ಸಿ. ಅಂದರೆ ಮಾಲ್ಗುಡಿ ಕ್ರಿಕೆಟ್ ಕ್ಲಬ್ ಅಂತ.”

ಸ್ವಾಮಿನಾಥನಿಗೆ ಒಪ್ಪಿಗೆ ಆಗಲಿಲ್ಲ. ಎಂ. ಸಿ. ಸಿ. ಅನ್ನೋ ಹೆಸರು ದರಿದ್ರವಾಗೇನೂ ಇರಲಿಲ್ಲ. ಆದರೂನು ಆ ಹೆಸರು ಸ್ವಲ್ಪ ಸಪ್ಪೆ ಎನಿಸಿತು. “ ಬೇರೆ ಯಾವುದಾದರೂ ಹೆಸರಿಡೋಣ ಕಾಣೋ ರಾಜಂ.”

“ ಏನಿಡೋಣ ನೀನೇ ಹೇಳು.

“ ಫ್ರೆಂಡ್ಸ್ ಇಲೆವೆನ್ ಅನ್ನೋದು ಚೆನ್ನಾಗಿರೊತ್ತಪ್ಪ ”

“ ಫ್ರೆಂಡ್ಸ್ ಇಲೆವೆನ್ ಅಂತಲೇ ? ”

“ ಅಥವಾ, ‘ ಜಂಪಿಂಗ್ ಸ್ಪಾರ್ಸ್ ’ ಅಂಥ ಇಡೋಣವೋ ? ಸ್ವಾಮಿ ಕೇಳಿದ ”

“ ಲೋ, ಪರವಾ ಇಲ್ಲ ಕಣೋ ಆ ಹೆಸರು. ”

“ ನಮ್ಮ ಟೀಮಿಗೆ ಜಂಪಿಂಗ್ ಸ್ಪಾರ್ಸ್ ಅಂತ ಹೆಸರಿಟ್ಟರೆ ಬಹಳ ಮರುವಾಗಿರೋತ್ತೆ ಕಾಣೋ....ಅದರ ಸಮಾನ ಇಲ್ಲ....”

ರಾಜಂ ಮನಸ್ಸಿನ ಮುಂದೆ ವೃತ್ತಪತ್ರಿಕೆಯ ವರದಿಯೊಂದರ ಚಿತ್ರ ಕೂಡಲೆ ಸುಳಿಯಿತು. “ ಜಂಪಿಂಗ್ ಸ್ಪಾರ್ಸ್ ಟೀಮಿನವರು ಬೋರ್ಡ್ ಹೈಸ್ಕೂಲ್ ಟೀಮಿಗೆ ಮಣ್ಣು ಮುಕ್ಕಿಸಿದರು,”ರಾಜಂನ ಎದೆ ಅರಳಿತು. ಲೋ, ಭೇಷೋ, ಭರ್ಜರಿಯಾಗಿದೆ ಆ ಹೆಸರು ” ಎಂದ. ಜೋಬಿ ನಿಂದ ಒಂದು ಕಾಗದ ಒಂದು ಪೆನ್‌ಸಿಲ್ ಹೂರಗಳೆದು, ಲೋಸ್ವಾಮಿ, ನಿನ್ನ ಮನಸ್ಸಿಗೆ ಹೊಳೆಯೋ ಹೆಸರುಗಳೆಲ್ಲ ಹೇಳೋ. ದೊಡ್ಡ ಪಟ್ಟಿ ತಯಾರುಮಾಡೋಣ. ಅದರಿಂದ ಕೊನೆಲಿ ಒಂದು ಹೆಸರನ್ನು ಆರಿಸಿ ಕೊಳೋಣ. ಜಂಪಿಂಗ್ ಸ್ಪಾರ್ಸ್, ಎಂ. ಸಿ. ಸಿ. ಎಂಬುದರ ಕೆಳಗೆ ಒಂದು ಗೀರೆಕೆದ್ದೀನಿ ಅದಕ್ಕೆ ಸ್ವಲ್ಪ ಹೆಚ್ಚು ನಿಗಾ ಕೊಡೋಣಂತೆ ” ಎಂದು ರಾಜಂ ಹೇಳಿದ.

ಸ್ವಾಮಿ ಒಂದುಗಳಿಗೆ ಯೋಚಿಸಿ, “ ಫ್ರೆಂಡ್ಸ್ ಇಲೆವೆನ್..... ಜಂಪಿಂಗ್ ಸ್ಪಾರ್ಸ್ಫ್ರೆಂಡ್ಸ್ ಯೂನಿಯನ್.....” ಎಂದ

“ ಫ್ರೆಂಡ್ಸ್ ಯೂನಿಯನ್ ಅನ್ನೋದನ್ನು ಆಗಲೇ ಬರೆದುಕೊಂಡು ಬಿಟ್ಟಿದ್ದೀನಿ ” ಎಂದು ರಾಜಂ ಪಟ್ಟಿಯ ಕಡೆ ತೋರಿಸಿದ. ಸ್ವಾಮಿನಾರ್ಥ ಮುಂದುವರಿಸಿದ “ ಎಕ್ಸ್‌ಲೆಷಿಯರ್ಸ್..... ”

“ ಅದನ್ನೂ ಬರಕೊಂಡಿದ್ದೀನಿ. ”

“ ಎಕ್ಸ್‌ಲೆಷಿಯರ್ ಯೂನಿಯನ್, ಛಾಂಪಿಯನ್ ಇಲೆವೆನ್ ” ಆಮೇಲೊಂದು ದೀರ್ಘ ವಿರಾಮ.

“ ಆಗಿಹೋಯ್ತಾ ? ಅಷ್ಟೇನಾ ? ” ರಾಜಂ ಕೇಳಿದ.

“ ಮಣಿ ಇದ್ದಿದ್ದರೆ, ಬೇಕಾದಷ್ಟು ಹೆಸರು ಹೇಳಿದ್ದ..... ಛಾಂಪಿಯನ್ ಇಲೆವೆನ್.”

“ ಈಗತಾನೆ ಹೇಳಿದೆಯಲ್ಲೋ. ”

“ ವಿಕೃತಿ ಯೂನಿಯನ್ ಇಲೆವೆನ್ ”

“ ಭಲಾ, ಬಹಳ ಚೆನ್ನಾಗಿದೆ ಕಾಣೋ. ವಿಕೃತಿ ಎಂದರೆ ಗೆಲ್ಲೋದೂ ಅಂತ ಅರ್ಥ. ಹೆಸರು ಕೇಳಿದರೇನೆ ಮಿಕ್ಕ ಟೀಮಿನವರೆಲ್ಲ ಹೆದರಿಕೊಂಡು ಬಿಡ್ತಾರೆ ” ವಟ್ಟಿಯನ್ನು ಒಂದು ಅಡಿದೂರದಲ್ಲಿಟ್ಟುಕೊಂಡು ಬರೆದು ಕೊಂಡ ಹೆಸರನ್ನೆಲ್ಲ ರಾಜಂ ವಿಶೇಷ ತೃಪ್ತಿಯಿಂದ ಓದಿದ ಒಂದುಸಲ. ಹಿಂದಿನ ರಾತ್ರಿ ಹೆಸರು ಹುಡುಕೋಕೆ ತಾನು ಬಹಳ ಪ್ರಯಾಸಪಟ್ಟಿದ್ದ. ಫ್ರೆಂಡ್ಸ್ ಯೂನಿಯನ್, ಎಕ್ಸ್‌ಲೆಷಿಯರ್ಸ್ ಇವೆರಡೇ ಬರ್ರಾ ಇತ್ತೀ ಹೊರತು ಬೇರೆ ಒಂದೂ ತೋರುತ್ತಲೇ ಇರಲಿಲ್ಲ. ಕೊನೆಗೆ ಬೇಜಾರಾಗಿ ಹೋಯಿತು. ಆದರೆ ಈ ಸ್ವಾಮಿ ಸರಸರಾಂತ ಎಷ್ಟು ಹೆಸರು ಒಂದೇ ಉಸಿರಿನಲ್ಲಿ ಒದರಿಬಿಟ್ಟು? “ ನಾಳೆ ಸಾಯಂಕಾಲ ನಮ್ಮ ಮನೇಗೆ ಬರ್ರೀ ಯೇನೋ? ಮಣೇಗೂ ಹೇಳಿರ್ರೀನಿ, ಒಂದು ಒಳ್ಳೆ ಹೆಸರಿಡೋಣಂತೆ. ” ಎಂದ.

ಒಂದು ನಿಮಿಷವಾದ ಮೇಲೆ ಸ್ವಾಮಿ ಕೇಳಿದ : “ ಇಲ್ಲಿ ನೋಡು, ಟೀಂ ಸುರೂ ಮಾಡಿವ ಮೇಲೆ ಗೌಮೆಂಟ್‌ನವರಿಗೆ ಯಾವುದಾದರೂ ಕಂದಾಯಗಿಂದಾಯ ಕಟ್ಟಬೇಕಾಗುತ್ತೋ ಏನೋ ಕಾಣೋ ? ”

“ ಧೂ ಈ ಹಾಳು ಗೌಮೆಂಟ್‌ನವರು ಪ್ರಪಂಚದಲ್ಲಿರೋದಕ್ಕೆಲ್ಲ ಕಂದಾಯ ಹಾಕ್ತಾರೆ ಕಣೋ. ನೋಡೋ, ನಮ್ಮ ತಂದೆಗೆ ಐನೂರು ರೂಪಾಯೋ ಏನೋ ಸಂಬಳ ಬರುತ್ತೆ. ಅದರಲ್ಲಿ ಇನ್ನೂರು ಕೊಟ್ಟು ಬಿಡಿ ಅಂತ ತಗಾದೆ ಮಾಡ್ತಾರಂತೆ ಸರಕಾರದವರು. ಅದೆಲ್ಲ ಸರಿ, ಟೀಮು ಗೂನೂ ಕಂದಾಯ ಕೊಡಬೇಕೇನೋ ? ”

“ ನಾನು ಹೇಳೋದೂ—ನಾವು ಕಂದಾಯ ಕೊಡಲಿಲ್ಲಾ ಅಂತಿ ಟ್ಟುಕೋ, ಸರಕಾರದವರು ನಮ್ಮ ಟೀಮನ್ನು ಲೆಕ್ಕಕ್ಕೆ ತೊಗೊಳ್ಳದೆ ಹೋದರೆ?...ಇಡೀ ಹೆಸರಿನ ನೂರಾರು ಬೇರೆ ಟೀಮಿರಬಹುದು. ಏನೇನು ಥರಾ ಸಜೀತಿಯಾಗುತ್ತೋ ಅಮೇಲೆ ? ”

“ ಎರಡು ಹೆಸರಿಟ್ಟುಕೊಂಡರೆ ಆಗಿಹೋಯ್ತು ”

“ ಹಾಗೆ ಯಾರೂ ಮಾಡೊಲ್ಲ ”

“ ಎಲ್ಲಾ ಮಾಡ್ತಾರೆ. ಎರಡು ಹೆಸರಿಟ್ಟುಕೊಂಡಿರೋ ಟೀಮುಗಳು ಎಷ್ಟಿಲ್ಲ? ನಾನು ಬಿಷಪ್ ವಾಲರ್ ಸ್ಕೂಲಲ್ಲಿ ಓದ್ತಾ ಇದ್ದೆ ನಲ್ಲ; ನಮ್ಮ ಸ್ಕೂಲಿನ ಟೀಮಿಗೆ-ನುರೆತು ಹೋಯಿತಲ್ಲ ಅದರ ಹೆಸರು? ಧೂ-ಆ-ಕ್ರಿಕೆಟ್ ಇಲಿವೇ ಅಂತ ಒಂದು ಹೆಸರು, ವಾಲರ್ಸ್ ಕ್ರಿಕೆಟ್ ಇಲಿವೇ ಅಂತ ಇನ್ನೊಂದು ಹೆಸರು ಹೀಗೆ ಎರಡು ಹೆಸರಿತ್ತು. ಒಂದು ಹೆಸರು ನಿತ್ಯ ಉಪಯೋಗಿಸೋಕೆ, ಇನ್ನೊಂದು ಮ್ಯಾಚ್ ಆಡೋವಾಗ ಇಟ್ಟುಕೊಳ್ಳೋಕೆ. ”

“ ನೋಡು ಅದೆಲ್ಲಾ ನಿಮ್ಮ ವಾಲರ್ಸ್ ಟೀಮಿನಂಥ ಸಾವಕಾರರಿಗೇ ಸರಿ. ನಾವು ಎರಡು ಹೆಸರಿಟ್ಟುಕೊಂಡ್ವೀ ಅಂದುಕೊ ಎರಡು ಕಂದಾಯ ಕೊಡಬೇಕು ಅಂದರೆ ಸರಕಾರದವರು ? ”

ಕ್ರಿಕೆಟ್ ಟೀಂ ಪ್ರಾರಂಭಿಸೋದಕ್ಕಿಂತ ತೊಡಕಿನ ಪ್ರಶ್ನೆ ಭೂಮಿಯ ಮೇಲೆ ಮಗದೊಂದಿಲ್ಲ ಅಂತ ರಾಜಿಗೆ ಈಗ ತಿಳಿದು ಬಂತು. ಹತ್ತು ಹನ್ನೆರಡು ಜನವನ್ನು ಕೂಡಿ ಹಾಕಿಕೊಳ್ಳೋದು, ತಮ್ಮ ಕಾಂಪೌಂಡಿನ ಪಕ್ಕದಲ್ಲಿದ್ದ ಮೈದಾನದಲ್ಲಿ ಆಡೋದು, ಯಾರು ಬೇಕಾದರೂ ಬನ್ನಿ ಸೈ ಅಂತ ಮಿಸೆ ತಿರುವೋದು ಇಷ್ಟಾದರಾಯಿತು ಎಂದುಕೊಂಡಿದ್ದ. ಈಗ ನೋಡಿದರೆ, ಎಡರು ತೊಡರುಗಳಿಗೆ ಕೊನೆಮೊದಲೇ ಇಲ್ಲ. ಯಾರೂ ಇಟ್ಟುಕೊಳ್ಳದ ರೀತಿಯ ಹೆಸರಾಗಬೇಕು. ಅಲ್ಲಿಂದ ಹಿಡಿದು ಸರಕಾರೀ ಕಂದಾಯದವರಿಗೆ ಪ್ರತಿಯೊಂದೂ ಒಂದೊಂದು ಪ್ರಾರಬ್ಧವೇ. ಈ ಸರಕಾರದವರಿಗೆ ಎಲ್ಲಿ ತಲೆ ಹಾಕಬಹುದು, ಎಲ್ಲಿ ಹಾಕಬಾರದು ಒಂದೂ ಗೊತ್ತಿಲ್ಲ. ಒಂದು ಗಳಿಗೆ ಹೊತ್ತು ಗಾಂಧೀಲಿ ಕೂಡ ಗೌರವ ಹುಟ್ಟಿತು ರಾಜಿಗೆ. ಈತರಲೆಯಲ್ಲ ನೋಡಿ ನೋಡಿ ಸರಕಾರದ ಮೇಲೆ ತಿರುಗಿ ಬಿದ್ದಿರಬೇಕು ಗಾಂಧಿ....

ಕಷ್ಟಗಳನ್ನ ಸೃಷ್ಟಿಸುವುದರಲ್ಲೂ, ಆಮೇಲೆ ನಿವಾರಣೋಪಾಯ ಕಂಡುಹಿಡಿಯುವುದರಲ್ಲೂ ಸ್ವಾಮಿ ತುಂಬಾ ಪ್ರವೀಣ. “ ಒಂದು ಪಕ್ಷ ನಾವು ಕಂದಾಯ ಕೊಡಬೇಕಾದರೂ, ಯಾರ ಕೈಗೆ ಕೊಡೋದು ?

ಚಕ್ರವರ್ತಿ, ಅಥವಾ ವೈಸ್‌ರಾಯ್ ಇವರಿಗೆಲ್ಲಾದರೂ ಕೊಡೋಕಾಗೊ ತ್ತಿಯೇ? ಇಷ್ಟಕ್ಕೂ ಸರಕಾರ, ಎಂದರೆ ಯಾರು? ಯಾರಾದರೂ ಬಂದು ತಾನೇ ಸರಕಾರ ಅಂತ ಸುಳ್ಳು ಹೇಳಿಕೊಂಡು ನಮ್ಮ ಹತ್ತಿರ ದುಡ್ಡು ದೋಚಿಕೊಂಡು ಟೋಪಿ ಹಾಕಿದರೆ? ಕಂದಾಯಾನ ಮನಿ ಆರ್ಡರ್ ಮೂಲಕ ಗವರ್ನರ್‌ಗೆ ಕಳಿಸಬೇಕೋ ಏನೋ? ಜೈಲಿಗೆ ಹಾಕಿಬಿಟ್ಟರೆ? ಕೊಡಬೇಕಾದ ದುಡ್ಡು ದರೂ ಎಷ್ಟು?”.....

೨

ಮೂವರೂ ರಾಜನ ಟೇಬಲ್ ಸುತ್ತಲೂ ಕುಳಿತಿದ್ದರು. ಮಣಿಯು ಬಿನ್ಸ್ ಕಂಪೆನಿಯ ಕ್ಯಾಟಲಾಗನ್ನು ಹಿಡಿದುಕೊಂಡಿದ್ದ. “ಜೂನಿಯರ್ ವಿಲರ್ಡ್ ಬ್ಯಾಟುಗಳು, ಏಳೂವರೆ, ಅತ್ಯುತ್ತಮ ಮರದಿಂದ ತಯಾರಿ ಸಿದ್ದು. ಕೇಂಬ್ರಿಡ್ಜ್‌ನ ಜೂನಿಯರ್ ಟೇಮಿನವರು ಉಪಯೋಗಿಸು ವುದು.” ಎಂದು ಕ್ಯಾಟಲಾಗಿಂದ ಮಣಿ ಓದಿದ.

“ಎಲ್ಲಿ ಸ್ವಲ್ಪ ನೋಡೋಣ ..” ಎಂದು ರಾಜಂ ಮುಂದಕ್ಕೆ ಬಗ್ಗಿ ಬ್ಯಾಟಿನ ಚಿತ್ರವನ್ನು ಪರೀಕ್ಷಿಸಿ, “ಪರವಾ ಇಲ್ಲ. ಚೆನ್ನಾಗಿರೋಹಾಗೆ ಕಾಣುತ್ತೆ. ನೋಡೋ, ಸ್ವಾಮಿ” ಎಂದು ಸ್ವಾಮಿಗೆ ಆಮಂತ್ರಣವಿತ್ತ. ಸ್ವಾಮಿನಾರ್ಥ ಕೊಕ್ಕರೆಯಂತೆ ಕುತ್ತಿಗೆಯನ್ನು ಚಾಚಿ, ಬ್ಯಾಟಿನ ಚಿತ್ರ ವನ್ನು ನೋಡಿ, “ಚೆನ್ನಾಗಿದೆ, ಆದರೆ ಕ್ಯಾಟಲಾಗಿನಲ್ಲಿರೋ ಮಿಕ್ಕ ಬ್ಯಾಟುಗಳಿಗೂ ಇದಕ್ಕೂ ವ್ಯತ್ಯಾಸಾನೇ ಕಾಣೊಲ್ಲವಲ್ಲ” ಎಂದು ಬಿಟ್ಟ. ಮಣಿಯು ಕೈಯ್ಯಿ ಸ್ವಾಮಿಯ ಕುತ್ತಿಗೆಯನ್ನು ಹಿಡಿದು ಚಿತ್ರದ ಮೇಲಕ್ಕೆ ಅವನ ಮುಖವನ್ನು ಅಮುಕಿತು. “ಲೋ, ಜೂನಿಯರ್ ವಿಲರ್ಡ್ ಬ್ಯಾಟಿಗೂ ಮಿಕ್ಕ ಬ್ಯಾಟುಗಳಿಗೂ ವ್ಯತ್ಯಾಸ ಏನು ಅನ್ನೋ ದನ್ನು ತಿಳಿಯದ ನಿನ್ನಂತಹ ಮೂರ್ಖ ಕ್ರಿಕೆಟ್ ಆಟಗಾರ ಅಂತ ಯಾಕೆ ಜಂಬ ಕೊಚ್ಚಿಕೋಬೇಕೋ? ನಮ್ಮ ಟೇಮಿನಲ್ಲಿ ಗುಡಿಸೋದಕ್ಕೂ ಲಾಯ ಕ್ಕೆಲ್ಲ ನೀನು” ಎಂದ ಮಣಿ. ಕೈಯ್ಯಿ ಹಿಡಿತ ಸಡಿಲವಾಯಿತು.

ರಾಜಂ ಎಂದ: “ಲೋ ಸ್ವಾಮಿ, ಆ ಕ್ಯಾಟಲಾಗ್‌ನವನು ಜೂನಿ ಯರ್ ವಿಲರ್ಡ್ ಅಂತ ಕರೀತಾನಲ್ಲ, ಎಂಥಾ ಬ್ಯಾಟು ಗೊತ್ತಾ ಅದು ?

ಜೂನಿಯರ್ ಬ್ಯಾಟುಗಳಲ್ಲೆಲ್ಲ ಅದು ರೋಲ್ಸ್‌ರಾಯ್ಸ್ ಇದ್ದ ಹಾಗಂತೆ. ರೋಲ್ಸ್‌ರಾಯ್ಸ್‌ಗೂ ಮಿಕ್ಕ ಮೋಟಾರುಗಳಿಗೂ ವ್ಯತ್ಯಾಸ ಇದೆ ಅನ್ನೋ ದಾದರೂ ಗೊತ್ತೋ ನಿನಗೆ ? ”

ಗತ್ತಿನಿಂದ ಸ್ವಾಮಿ ಹೇಳಿದ: “ರೋಲ್ಸ್‌ರಾಯ್ಸ್‌ಗೂ ಮಿಕ್ಕ ಮೋಟಾರುಗಳಿಗೂ ವ್ಯತ್ಯಾಸ ಇಲ್ಲ ಅಂತ ನಾನು ಯಾವಾಗಲೂ ಹೇಳಲಿಲ್ಲ.”

“ ಏನು ವ್ಯತ್ಯಾಸ ಹೇಳಪ್ಪ ನೋಡೋಣ ” ಎಂದು ರಾಜಂ ಬಲವಂತ ಮಾಡಿದ.

ಸ್ವಾಮಿಯನ್ನ ಇನ್ನೊಂದಷ್ಟು ಚುಡಾಯಿಸೋಣ ಎಂದು ಮಣಿ, “ಹೂ ; ಏನು ವ್ಯತ್ಯಾಸ ಅಂತ ಗೊತ್ತಿದ್ದರೆ ಯಾಕಪ್ಪಾ ಬಾಯಿ ಬಿಡಬಾರದು ? ” ಎಂದ.

ಸ್ವಾಮಿ ಹೇಳತೊಡಗಿದ : ರೋಲ್ಸ್‌ರಾಯ್ಸ್‌ಗೆ ಲಕ್ಷ ರೂಪಾಯಿ ಆಗುತ್ತೆ : ಮಿಕ್ಕ ಮೋಟಾರಿಗಾದರೆ ಹತ್ತಿ ಸಾವಿರ ರೂಪಾಯಿ. ರೋಲ್ಸ್‌ರಾಯ್ಸ್‌ನ ಇಂಜನ್ನು ಬೆಳ್ಳಿಯಿಂದ ಮಾಡಿರ್ತಾರೆ ; ಮಿಕ್ಕ ಮೋಟಾರಿನ ಮಿಷನ್ನು ದರೆ ಕಬ್ಬಿಣದಿಂದ ಮಾಡಿರ್ತಾರೆ.”

“ ಓ, ಓ ! ” ಎಂದು ರಾಜಂ ವಿಕಟವಾಗಿ ಕೇಕೆ ಹಾಕಿ ಕುಪ್ಪಳಿಸಿದ.

“ ರೋಲ್ಸ್‌ರಾಯ್ಸ್ ಎಂದೂ ತಂಟಿಯೇ ಕೊಡೊಲ್ಲ , ಮಿಕ್ಕ ಮೋಟಾರುಗಳು ಯಾವಾಗಲೂ ತಂಟೆಕೊಡುತ್ತವೆ. ರೋಲ್ಸ್‌ರಾಯ್ಸ್ ಮಿಷನ್ನು ನಿಲ್ಲೋದೇ ಇಲ್ಲ : ರೋಲ್ಸ್‌ರಾಯ್ಸ್ ಗಡ ಗಡಾ ಅಂತ ಸದ್ದೇ ಮಾಡೊಲ್ಲ. ಮಿಕ್ಕ ಮೋಟಾರುಗಳು ಯಾವಾಗಲೂ ಗಡಗಡಾಂತ ಗದ್ದಲ ಮಾಡುತ್ತಿ.”

“ ಸ್ಕೂಲಿನಲ್ಲಿ ರೋಲ್ಸ್‌ರಾಯ್ಸ್‌ನವೇಲೊಂದು ಲೆಕ್ಚರ್ ಕೊಡ್ತೀಯೇನೋ ನಾಳಿದ್ದು ? ” ಎ೦ದು ಮಣಿ ಪೀಡಿಸಿದ.

“ ಅಂತೂ ರೋಲ್ಸ್‌ರಾಯ್ಸ್ ವಿಷಯ ಅಷ್ಟಾದರೂ ಗೊತ್ತಲ್ಲ ನಿನಗೆ, ಅದೇ ನನಗೆ ಸಂತೋಷ.....ಅಂಥಾವನು ಜೂನಿಯರ್ ವಿಲರ್ಡ್ ಬ್ಯಾಟ್ ವಿಷಯಾನೇ ತಿಳಿಕೊಳ್ಳದೆ ಹಳ್ಳಿ ಗುಗ್ಗು ಹಾಗಿದ್ದೀಯಲ್ಲ, ನ್ಯಾಯವೇ ? ನಾನು ಬಿಷಪ್‌ವಾಲರ್ ಸ್ಕೂಲಿನಲ್ಲಿದ್ದಾಗ ನಮ್ಮ ಟೀಮಿನಲ್ಲಿ ಒಂದು ಡರ್ಜ್ ಜೂನಿಯರ್ ವಿಲರ್ಡ್ ಬ್ಯಾಟುಗಳಿತ್ತು. ಓ ! ಎಂಥ

ಬ್ಯಾಟುಗಳೂ ಅಂತೀಯೆ? ಒಳಗಡೆ ನಿಜವಾದ ಸ್ತ್ರೀಗು ಇರುತ್ತೆ. ಚಂಡು ಬಂದು ತಗುಲಿದರೆ ಸಾಕು, ಬಾಂಡರಿ ಲೈನಿಗೆ ಓಡುತ್ತೆ. ಹಿಡಿಯ ಸುತ್ತಲೂ ಸಿಲ್ವಾದಾರ ಸುತ್ತಿರ್ತಾರೆ. ಇದೊಂದೂ ಗೊತ್ತಿಲ್ಲ ನಿನಗೆ. ಆದರೂ ಮಾತಾಡ್ತೀಯಲ್ಲ! ಏನೈವೆಳಲಿ ನಾನು? ಒಳಗಡೆ ನಿಜವಾದ ಸ್ತ್ರೀಗು, ಹ್ಯಾಂಡಲ್ಲಿಗೆ ಸಿಲ್ವಾದಾರ—ಅಂಧಾ ಬ್ಯಾಟ್ ಇನ್ನೊಂದು ತಂದು ತೋರಿಸು ನೋಡೋಣ ” ಎಂದ ರಾಜಂ.

ಸ್ವಾಮಿ ಗಪ್ ಚೆಪ್ ಆಗಬೇಕಾಯಿತು. “ ಗುರ್ತು ಮಾಡಿ ಕೊಳ್ಳೋ, ಸ್ವಾಮಿ ” ಎಂದ ರಾಜಂ. ಸ್ವಾಮಿ ಗುರ್ತು ಮಾಡಿಕೊಂಡ : “ ವೆಲ್‌ಡಾರ್ ಜೂನ್‌ಇಯರ್ ಬ್ಯಾಟು ” “ ಎಷ್ಟು ಬೇಕು ಅಂತ ಬರ ಕೊಳ್ಳಲಿ ? ” ಎಂದು ಕತ್ತೆತ್ತಿ ಕೇಳಿದ.

“ ಮೂರಾದರೂ ಇರಲಿ. ಸಾಲದೇನೋ ಮಣಿ ? ”

“ ಮೂರು ಯಾಕೋ? ದುಡ್ಡು ದಂಡ. ಎರಡು ಸಾಕು.....”

“ ಮ್ಯಾಚಿನ ಮಧ್ಯೆ ಒಂದೇನಾದರೂ ಮುರಿದು ಹೋದರೆ ? ”

“ ಎದರು ಕಡೆಯವರಿಗೂನೂ ನಾವೇ ಬ್ಯಾಟು ಸಪ್ಪೆ ಮಾಡ್ತೀವಿ ಅಂದ್ಕೊಂಡಿದ್ದೀಯಾ? ಅವರ ಬ್ಯಾಟು ಅವರೇ ತರಬೇಕು. ಮ್ಯಾಚಿಗೆ ಮುಂಚೆ ಹಾಗಂತ ನಾವು ತಿಳಿಸಿಬಿಡಬೇಕು, ಬಾಯಿಬಿಟ್ಟು.”

“ ಆದರೂನು, ನಾವಾಡೋವಾಗಲೇ ನಮ್ಮಜೊಂದು ಬ್ಯಾಟು ಮುರಿದು ಹೋದರೆ ಆಟ ನಿಂತೋಗೊಲ್ಲವೇನೋ ? ”

“ ಎರಡು ಸಾಕು, ರಾಜಂ. ದುಡ್ಡು ದಂಡ ಮಾಡಬೇಕೂ ಅಂತಿದ್ರೆ ಇನ್ನೆವತ್ತು ಬೇಕಾದರೂ”

ರಾಜಂ ಉತ್ಸಾಹಕ್ಕೆ ಮಿತಿಯೇ ಇರಲಿಲ್ಲ. ತನ್ನ ಕುರ್ಚಿ ಬಿಟ್ಟು ಮಣಿಯ ಕುರ್ಚಿ ಹತ್ತಿರ ಬಂದು, ಅದರ ಕೈಯ್ಯಮೇಲೆ ಕೂತುಕೊಂಡು, ಕ್ಯಾಟಲಾಗಿನಲ್ಲಿದ್ದ ಕ್ರಿಕೆಟ್ ಸಾಮಾನಿನ ಚಿತ್ರಗಳ ಸಾರಸರ್ವಸ್ವವನ್ನೂ ಹೀರಹತ್ತಿದ. ಈ ಉತ್ಸಾಹ ಸ್ವಾಮಿಗೂ ತಗುಲಿತು. ಅವನು ಬಂದು ಮಣಿಯ ಕುರ್ಚಿಯ ಇನ್ನೊಂದು ಕೈಯ್ಯಮೇಲೆ ಕೂತ ಮೂವರ ಕಣ್ಣೂ ಕ್ರಿಕೆಟ್ ಚಂಡು, ಬ್ಯಾಟು, ನೆಟ್ಟು, ಗ್ಲೌವ್‌ಗಳು ಇದರ ಚಿತ್ರಗಳ ಮೇಲೆಯೇ.

ಟೀಮಿಗೆ ಬೇಕಾದ ಎಲ್ಲಾ ಸಾಮಾನಿನ ಪಟ್ಟಿ ತಯಾರಿಸೋಕೆ ಒಂದು ಗಂಟೆ ಹಿಡಿಯಿತು. ಇದೇನೋ ಸರಿ. ಆದರೆ ಇದಕ್ಕಿಂತ ಕಷ್ಟದ ಕೆಲಸ ಬಾಕಿ ಇತ್ತಲ್ಲ, ಆ ಸಾಮಾನೆಲ್ಲ ಕಳಿಸಿ ಎಂದು ಬಿನ್ಸ್ ಕಂಪೆನಿಯವರಿಗೆ ಕಾಗದ ಬರಿಯೋದು! ಈ ಲೇಖನದ ಹೊಣೆಗಾರಿಕೆಯನ್ನು ಹೊತ್ತು ಕೊಳ್ಳುವಂತೆ ರಾಜಂ ಮಣಿಯನ್ನು ಪ್ರಾರ್ಥಿಸಿಕೊಂಡ. ಮಣಿ ಒಪ್ಪಲಿಲ್ಲ. ಬೇಡಬೇಡವೆಂದರೂ ಸ್ವಾಮಿಗೇ ಗಂಟು ಬಿತ್ತು ಈ ಕೆಲಸ. ಬಹಳ ಹೊತ್ತು ಪೆನ್ಸಿಲ್‌ನ ತುದಿಯನ್ನು ಅಗೆದರೂ ಕೂಡ ಒಂದು ಪದವಾದರೂ ಹೊಳೆಯಲಿಲ್ಲ. ಏನು ಬರೆಯಬೇಕು, ಹೇಗೆ ಬರೆಯಬೇಕು ಒಂದೂ ತೋರಲಿಲ್ಲ. ಕಾಗುಣಿತ ಕೂಡ ಮರೆತು ಹೋಯಿತು ಪ್ರಯತ್ನ ಪಟ್ಟಷ್ಟೂ ಇನ್ನೂ ಕಷ್ಟವಾಯಿತು. ಕೊನೆಗೆ ಈ ಕಾರ್ಯವನ್ನು ತಾನೇ ವಹಿಸಿಕೊಳ್ಳಬೇಕಾಗಿ ಬಂತು ರಾಜಂಗೆ ಅರ್ಧ ಗಂಟೆಯಾದ ಮೇಲೆ ಇಂಗ್ಲಿಷಿನಲ್ಲಿ ಈ ಪತ್ರವನ್ನು ತಯಾರಿಸಿ ಮೇಜಿನ ಮೇಲಿಟ್ಟ :

“ ಎಂ. ಸಿ. ಸಿ. (ಮತ್ತು ವಿಕೈರಿ ಯೂನಿಯನ್ ಇಲೆವನ್)
ಮಾಲ್ಗುಡಿ ಅವರಿಂದ.

“ ಬಿನ್ಸ್ ಕಂಪೆನಿ
ಆಟದ ವ್ಯಾಪಾರಿಗಳು
ಮೌಂಟ್‌ರೋಡ್
ಮದರಾಸು ಅವರಿಗೆ.

“ ಮಿತ್ರರೇ,

“ ನಮ್ಮ ಟೀಮಿಗೆ ಎರಡು ಜೂನಿಯರ್ ವಿಲರ್ಡ್ ಬ್ಯಾಟುಗಳು, ಆರು ಬಾಲ್‌ಗಳು, ವಿಕೆಟ್ಟುಗಳು ಇವನ್ನೆಲ್ಲ ಬೇಗ ಕಳಿಸಿ. ಬಹಳ ಅರ್ಜಿಂಟು. ದುಡ್ಡನ್ನು ಅಮೇಲೆ ಕಳಿಸುತ್ತೇವೆ. ಹೆದರಬೇಡಿ. ದಯೆ ವಿಟ್ಟು ಅರ್ಜಿಂಟಾಗಿರಿ.

ಇತಿ, ನಿಮ್ಮ ವಿಧೇಯ,

“ ಕ್ಯಾಪ್ಟನ್ ರಾಜಂ (ಕ್ಯಾಪ್ಟನ್) ”

ಈ ಪತ್ರಕ್ಕೆ ಸ್ವಾಮಿನಾಥನ ಆಶೀರ್ವಾದ ದೊರೆಯಿತು. ಆದರೆ ಮಣಿಗೆ ಕೆಲವು ಸಂಶಯ ಬಂದುವು. ಗುರುತು ಪರಿಚಯ ಒಂದೂ ಇಲ್ಲದ

ದೂರದವರನ್ನು ' ಮಿತ್ರರೆ ' ಎಂದು ಕರೆಯುವುದು ಸರಿಯೆ ಎಂದು ರಾಜಂನ ಕೇಳಿದ. “ ಬಿನ್ಸ್ ಕಂಪೆನಿಯವರನ್ನು ' ಮಿತ್ರರೆ ' ಅಂತ ಅಂತೀಯಲ್ಲ? ' ಸ್ವಾಮಿ ' ಅನ್ನ ಬೇಕು.”

“ ನಾನು ' ಸ್ವಾಮಿ ' ಅಂತ ಬರೆಯೋಲ್ಲ. ಗುಮಾಸ್ತರು ಮಾತ್ರವೇ ' ಸ್ವಾಮಿ ' ಅಂತ ಬರೆಯೋದು, ನಾನೇನು ಬಿನ್ಸ್ ಕಂಪೆನಿಯ ಗುಮಾಸ್ತ ಕೆಟ್ಟುಹೋದೆನೆ? ಅವರೇನೂ ನನಗೆ ಸಂಬಳ ಕೊಟ್ಟಿಟ್ಟಿಲ್ಲ, ಅವರನ್ನೆ ' ಸ್ವಾಮಿ ' ಅಂತ ಕರೆಯೋಕೆ ” ಎಂದು ರಾಜಂ ಖಂಡಿತವಾಗಿ ತಿಳಿಸಿಬಿಟ್ಟ.

ಹೇಗಿತ್ತೋ ಹಾಗೆಯೇ ಹೋಯಿತು ಆ ಕಾಗದ.

ಆ ಪ್ರಯಾಸದ ಕೆಲಸ ಮುಗಿದ ಮೇಲೆ ಎಲ್ಲರೂ ಸ್ವಲ್ಪ ಸುದಾರಿಸಿ ಕೊಂಡರು. ಆ ವೇಳೆಗೆ ಫೋಸ್ಟ್ ಮ್ಯಾಕ್ ಬಂದ. ರಾಜಂಗೆ ಒಂದು ಕಾಗದ ಬಂದಿತ್ತು. ರಾಜಂ ಕಾಗದ ಓದಿಕೊಂಡು, “ ಈ ಕಾಗದ ಯಾರಿಂದ ಬಂದಿರಬಹುದು ಹೇಳಿ ನೋಡೋಣ ” ಎಂದು ಕೇಳಿದ.

“ ಬಿನ್ಸ್ ಕಂಪೆನಿಯವರಿಂದ.”

“ ಅಯ್ಯೋ ಗುಗ್ಗು ! ನಮ್ಮ ಹೆಡ್‌ಕ್ವಾರ್ಟರ್‌ನಿಂದ ಇರಬೇಕು.”

“ ಯಾರೋ ಒಬ್ಬರಿಂದ.”

“ ಜೆ. ಬಿ. ಹಾಬ್ಸ್‌ನಿಂದ.”

“ ಅವರು ಯಾರಿಂದಲೂ ಅಲ್ಲ. ಶಂಕರ್‌ನಿಂದ ” ಎಂದು ರಾಜಂ ಮುಸಿಯಿಂದ ಹೇಳಿದ.

“ ಶಂಕರ್ ! ಆ ಕಳ್ಳನ ಹೆಸರನ್ನೇ ಮರೆತುಬಿಟ್ಟಿದ್ದೆವಲ್ಲೋ ನಾವು ! ” ಸ್ವಾಮಿ ಮಣಿ ಇಬ್ಬರೂ ರಾಜಂ ಕೈಯಿಂದ ಕಾರ್ಡನ್ನು ಒಟ್ಟಿಗೆ ಕೊಂಡು ಓದಿದರು. ಶಂಕರ ಇಂಗ್ಲಿಷಿನಲ್ಲಿ ಬರೆದಿದ್ದ.

“ ಪ್ರಿಯ ಸ್ನೇಹಿತನೆ,

ನಮ್ಮ ತಂದೆ ಇಲ್ಲಿಗೆ ಬಂದಿರುವುದರಿಂದ ನಾನು ಇಲ್ಲಿ ಓದುತ್ತಿದ್ದೇನೆ. ನಾನು ಇಲ್ಲಿದ್ದೇನೆ. ನಮ್ಮ ತಾಯಿಯೂ ಇಲ್ಲಿ ಇದ್ದಾರೆ. ನಾವೆಲ್ಲರೂ ಇಲ್ಲಿ ಇದ್ದೇವೆ. ನಾವು ಇಲ್ಲಿಯೇ ಇರುತ್ತೇವೆ. ನಾನು ಆರೋಗ್ಯವಾಗಿ ದ್ದೇನೆ. ನೀನು ಆರೋಗ್ಯವಾಗಿದ್ದೀಯೆಂದು ನಾನು ನಂಬಿದ್ದೇನೆ. ಇಲ್ಲಿ ತುಂಬ ಶಕೆಯಾಗಿದೆ. ನನಗೆ ಮೂರು ದಿನ ಜ್ವರ ಬಂದಿತ್ತು. ಆದುದರಿಂದ

ಔಷಧಿಯನ್ನು ಕುಡಿದೆನು. ನಾನು ಚೆನ್ನಾಗಿ ಓದಿ ಪರೀಕ್ಷೆಯಲ್ಲಿ ತೇರ್ಗಡೆ ಯಾಗುತ್ತೇನೆ. ಸ್ವಾಮಿಯೂ ಮಣಿಯೂ ಆರೋಗ್ಯವಾಗಿದ್ದಾರೆಯೇ! ಇಲ್ಲಿ ತುಂಬ ಶಕೆಯಾಗಿದೆ. ಇನ್ನು ನಾನು ಹೆಚ್ಚಾಗಿ ಬರೆಯಲಾರೆ.

ಇತಿ ನಮಸ್ಕಾರಗಳು,
ನಿನ್ನ ಅತ್ಯಂತ ಪ್ರಿಯ ಸ್ನೇಹಿತ,
“ ಶಂಕರ್.”

ನನ್ನನ್ನು ಮರೆತುಬಿಡಬೇಡ.

“ ಶಂ ”

ಪತ್ರ ಓದಿ ಅವರ ಮನಸ್ಸು ಬಹಳ ಮೆತುವಾಯಿತು. ಕೂಡಲೆ ಉತ್ತರ ಬರೆಯಬೇಕೆಂದು ತೀರ್ಮಾನಿಸಿದರು.

ಒಂದು ಗಂಟೆಯೊಳಗಾಗಿ ಮೂರು ಪತ್ರಗಳು ಸಿದ್ಧವಾದುವು. ಮಣಿಯು ಶಂಕರನ ಪತ್ರವನ್ನೇ ಪದಶಃ ಕಾಪಿ ಹೂಡಿದು ಬಿಟ್ಟ. ಸ್ವಾಮಿ, ರಾಜಂ ಇಬ್ಬರ ಕಾಗದಗಳೂ ಒಂದೇ ರೀತಿಯಿದ್ದುವು. ದೇವರದಯದಿಂದ ಇಬ್ಬರೂ ಚೆನ್ನಾಗಿ ದ್ವೇವೆಂಬುದಾಗಿ ತಿಳಿಸಿದರು. ಶಂಕರನು ಆರೋಗ್ಯ ವಾಗಿರಬಹುದೆಂದೂ ಅವನು ಪರೀಕ್ಷೆಯಲ್ಲಿ ಉತ್ತೀರ್ಣನಾಗುವನೆಂದೂ ಆಶಿಸಿದರು. ಅನಂತರ ತಮ್ಮ ಕ್ರಿಕೆಟ್ ಟೀಮಿನ ವಿಷಯವಾಗಿ ಬೇಕಾದಷ್ಟು ಸಂಗತಿಗಳನ್ನು ತಿಳಿಸಿ ಶಂಕರನೂ ಸದಸ್ಯನಾಗಬೇಕೆಂದು ಕೋರಿದರು. ಅಷ್ಟೇ ಅಲ್ಲದೆ ಶಂಕರನ ಟೀಮಿನವರು ತಮ್ಮ ಟೀಮಿನ ಮೇಲೆ ಒಂದು ಮ್ಯಾಚ್ ಆಡಬೇಕೆಂದು ಸೂಚಿಸಿದರು.

ಪತ್ರಗಳನ್ನು ಒಂದು ಲಕ್ಕೋಟಿಯಲ್ಲಿಟ್ಟು ತಲೆಚೀಟಿ ಹಚ್ಚಿದರು. ಗೋಂದು ಹಾಕಿ ಲಕ್ಕೋಟಿಯನ್ನೂ ಅಂಟಿಸಿದರು. ಇಷ್ಟೆಲ್ಲ ಮಾಡಿದ ಮೇಲೆ ಶಂಕರನ ವಿಳಾಸ ಬರೆಯಬೇಕಾದುದು ಅಗತ್ಯವೆಂದು ಅವರಿಗೆ ಅರಿವಾಯಿತು. ಶಂಕರ ಬರೆದಿದ್ದ ಕಾರ್ಡಿನ ಎಲ್ಲಾ ಮೂಲೆಗಳನ್ನೂ ಹುಡುಕಿ ನೋಡುತ್ತಾರೆ: ಎಲ್ಲೂ ಇಲ್ಲ ಅವನ ವಿಳಾಸ. ಎಲ್ಲೂ ಒಂದು ಮಾತಾ ದರೂ ಇಲ್ಲ. ಅವನ ಊರಿನ ಹೆಸರು ಕೂಡ ಇಲ್ಲ. ಪೋಸ್ಟಾಫೀಸಿನ ಮುದ್ರೆಯಿಂದಲಾದರೂ ತಿಳಿದುಕೊಳ್ಳೋಣವೆಂದು ಮುಖದ ಹತ್ತಿರ

ಹಿಡಿದು ನೋಡಿದರು. ಆದರೆ ತಲೆ ಚೇತಿಯ ಮೇಲಿದ್ದ ಕರಿಯ ಡೊಂಕು ಪಟ್ಟಿ ತೀರ ಗೊಜಿಬಿಜಿಯಾಗಿತ್ತು. ಅದರಿಂದ ಏನೂ ತಿಳಿಯುತ್ತಿರಲಿಲ್ಲ.

೩

‘ ಕ್ಯಾಪ್‌ಟನ್, ಎಂ. ಸಿ. ಸಿ., ಮಾಲ್ಗುಡಿ ’ ಎಂಬ ವಿಳಾಸಕ್ಕೆ ಬಿನ್ಸ್ ಕಂಪೆನಿಯಿಂದ ಒಂದು ಪತ್ರ ಬಂತು. ತಮ್ಮ ದೊಡ್ಡಸ್ತಿಕೆ ಆಗ ತಿಳಿಯಿತು ರಾಜಂ, ಮಣಿ, ಸ್ವಾಮಿ ಇವರುಗಳಿಗೆ. ಎಂ. ಸಿ. ಸಿ. ಯೂ ಅದರ ವ್ಯವಸ್ಥಾಪಕರೂ ಬಹಳ ತೂಕದ ಜನರೆಂಬುದಕ್ಕೆ ಇದಕ್ಕಿಂತ ನಿದರ್ಶನ ಬೇಕೆ? ಆ ಸುಂದರವಾದ ಕವರನ್ನು ಬೆರಳ ತುದಿಯಿಂದ ಸವರುವುದೇ ಒಂದು ಆನಂದ ; ಕೈಯಲ್ಲಿ ಅದನ್ನು ಹಿಡಿದುಕೊಳ್ಳುವುದೇ ಒಂದು ಗೌರವ. ಎಂ. ಸಿ. ಸಿ. ಗೆ ಮನ್ನಣೆ ಕೊಟ್ಟವರಲ್ಲಿ ಬಿನ್ಸ್ ಕಂಪೆನಿಯವರೇ ಮೊದಲಿಗರು. ಆದ್ದರಿಂದ ತಮ್ಮ ಟೀಮಿಗೆ ಬೇಕಾದ ಸಾಮಾನು ನ್ನೆಲ್ಲ ಅವರಿಂದಲೇ ಕೊಂಡುಕೊಳ್ಳುವುದು ಎಂದು ರಾಜಂ ಶಪಥ ಮಾಡಿ ಬಿಟ್ಟ. ರಾಜಂಗೂ ಅವನ ಸಂಗಾತಿಗಳಿಗೂ ಆ ಪತ್ರದಿಂದ ಇಷ್ಟೊಂದು ಆನಂದ ಉಂಟಾದುದಕ್ಕೆ ಮೂರು ಮುಖ್ಯ ಕಾರಣಗಳಿದ್ದುವು : (1) ಚಕ್ರವರ್ತಿ ಸಾರ್ವಭೌಮರ ಸರಕಾರದವರೂ ಕೂಡ ತಮ್ಮ ಟೀಮನ್ನು ಗೌರವಿಸುತ್ತಾರೆಂಬುದು ಅವರಿಗೆ ತಿಳಿಯಿತು. ಎಂ. ಸಿ. ಸಿ. ಯ ಕ್ಯಾಪ್‌ಟನ್ ವಿಳಾಸಕ್ಕೆ ಬರೆದ ಪತ್ರವನ್ನು ತಡೆಯಿಲ್ಲದೆ ಕ್ಲಪ್ತವಾಗಿ ವೋಲ್ಟನವನು ತಂದುಕೊಟ್ಟುದೇ ಅದಕ್ಕೆ ನಿದರ್ಶನ. (2) ಬಿನ್ಸ್ ಕಂಪೆನಿಯಂಥ ಭಾರಿ ಕಂಪೆನಿಯವರು, ಅದೂ ಮದರಾಸಿನಂತಹ ಮಹಾನಗರಿಯಲ್ಲಿದ್ದವರು ತಮ್ಮ ಟೀಮಿಗೆ ಮನ್ನಣೆಯಿತ್ತಿದ್ದಾರೆಂಬುದು ವ್ಯಕ್ತವಾದ ಹಾಗಾಯಿತು. ಆ ಕಂಪೆನಿಯವರು ಕಾರ್ಡಿನಲ್ಲಿ ಉತ್ತರ ಬರೆಯದೆ ಕವರಿನಲ್ಲಿ ಉತ್ತರ ಬರೆದಿರೋದು, ಅದೂ ಟೈಪ್ ಮಾಡಿದ ಕಾಗದ ಕಳಿಸಿರೋದು, ಅಷ್ಟೇ ಸಾಲದೆ? (3) ಈ ಪತ್ರವೇ ಅಲ್ಲದೆ, ಇದರ ಜೊತೆಗೆ ನಾಲ್ಕಾಣೆ ಸ್ವಾಂಪು ಹಚ್ಚಿ ದೊಡ್ಡ ಕ್ಯಾಟಲಾಗ್ ಬೇರೆ ಕಳಿಸಿದ್ದರು. ಇದಕ್ಕಿಂತ ಬೇರೆ ಕಾಣಿಕೆ ಬೇಕೆ?

ಇನ್ನು ಆ ಕಾಗದದ ವಿಷಯ. ಎಂ. ಸಿ. ಸಿ. ಕ್ಯಾಪ್‌ಟನ್ನರ ಕಾಗದ ಬಂತೆಂದೂ, ಅದಕ್ಕಾಗಿ ಅನೇಕ ನಮಸ್ಕಾರಗಳೆಂದೂ, ಒಟ್ಟು ಬೆಲೆಯು 25% ನ್ನು ಆರ್ಡರಿನ ಜತೆಯಲ್ಲಿ ಕೂಡಲೆ ಕಳುಹಿಸಿ ಕೊಟ್ಟರೆ ತುಂಬ ಕೃತಾರ್ಥರಾಗಿರುತ್ತಾರೆಂದೂ, ಮಿಕ್ಕ ಹಣವನ್ನು ವಿ. ಪಿ. ಪಿ. ಅಥವಾ ರೈಲ್ವೇ ರಸೀತಿ ಬಂದಾಗ ಪಾವತಿನಾಡಬಹುದು ಎಂಬುದಾಗಿಯೂ ಬಿನ್ಸ್ ಕಂಪೆನಿಯವರು ತಿಳಿಸಿದ್ದರು.

ಈ ಕಾಗದದ ಅರ್ಥವೇನೆಂದು ತಿಳಿದುಕೊಳ್ಳಲು ಮೂರು ತಲೆಗಳು ಒಟ್ಟುಗೂಡಿದರೂ ಸಾಧ್ಯವಾಗಲಿಲ್ಲ. ಬಿನ್ಸ್ ಕಂಪೆನಿಯವರು ಸಾಮಾನ್ಯ ಕಳುಹಿಸುತ್ತಾರೋ ಇಲ್ಲವೋ ಎನ್ನುವುದೇ ಅವರಿಗೆ ತಿಳಿಯದೆಹೋಯಿತು. ಅದೇ ಫಜೀತಿ. “ಕೃತಾರ್ಥ” ಎಂದರೆ ಏನು ಎಂದು ಯಾರಾದರೂ ಹೇಳಿದರೆ, ಆ ಕಾಗದದ ಅರ್ಥವೇನೆಂಬುದನ್ನು ತಾನು ಹೇಳಬಲ್ಲೆ ಎಂಬುದಾಗಿ ಮಣಿ ತಿಳಿಸಿದ. ಒಂದು ನಿಘಂಟು ತಂದು ಹುಡುಕಾಡಿದರು. ಆದರೆ ಅದರಲ್ಲಿ ಕೊಟ್ಟಿದ್ದ ಅರ್ಥದಿಂದ ಅವನಿಗೆ ಯಾವ ಸಹಾಯವೂ ಆಗಲಿಲ್ಲ. “ಆ ಪದಕ್ಕೆ ನಿಜವಾಗಿ ಯಾವ ಅರ್ಥವೂ ಇಲ್ಲ; ಸುಮ್ಮನೆ ಬರೆದಿದ್ದಾರೆ ಅಷ್ಟೇ” ಎಂದು ಮಣಿಯ ಅಭಿಪ್ರಾಯ. ರಾಜಂ ಹೇಳಿದ: “ಒಂದೇನೋ ಸ್ಪಷ್ಟವಾಗಿ ಅರ್ಥವಾಗುತ್ತದೆ. ನಮ್ಮ ಕಾಗದ ತಲಪಿದ್ದಕ್ಕಾಗಿ ಬಿನ್ಸ್ ಕಂಪೆನಿಯವರು ನಮಗೆ ನಮಸ್ಕಾರ ತಿಳಿಸುತ್ತಾರೆ. ಆದ್ದರಿಂದ ಸಾಮಾನ್ಯ ಕಳಿಸೋಲ್ಲ ಅಂದು ಹೇಳಿಬಿಟ್ಟ ಹಾಗಾಗಲಿಲ್ಲ.” ಸ್ವಾಮಿ ಈ ಮಾತನ್ನು ಒಪ್ಪಿದ: “ಹೌದು, ನೀ ಹೇಳಿದ್ದು ಸರಿ. ನಮಗೆ ಸಾಮಾನ್ಯ ಕಳಿಸೋಕೆ ಇಷ್ಟವಿಲ್ಲದೆ ಹೋಗಿದ್ದರೆ ನಮಗೆ ನಮಸ್ಕಾರಮಾಡುತ್ತಾ ಇದ್ದರೋ? ಬೈತಾ ಇದ್ದರು, ಅಥವಾ ರೇಗ್ತಾ ಇದ್ದರು.” ನಮಸ್ಕಾರ ಅನ್ನೋಪದ ಇದೆಯೋ ಇಲ್ಲವೋ ಎಂಬುದನ್ನು ಖಾತರಿ ಮಾಡಿಕೊಳ್ಳುವುದಕ್ಕೆ ಕಾಗದವನ್ನು ಇನ್ನೊಮ್ಮೆ ಎಲ್ಲರೂ ಓದಿದರು.

“ಕೃತಾರ್ಥ” ಎಂಬುದನ್ನು ಸರಿಯಾಗಿ ಉಚ್ಚರಿಸುವುದಕ್ಕೆ ಮಣಿಗೆ ಆಗುತ್ತಿರಲಿಲ್ಲ. “ಆ ಬೆಪ್ಪರು ಆ ಮಾತೇಕೆ ಬರೆದಿದ್ದಾರೆ? ಅದಕ್ಕೆ

ಅರ್ಥವೂ ಇಲ್ಲ, ಗಿರ್ಥವೂ ಇಲ್ಲ. ನಮ್ಮನ್ನು ಗೇಲಿ ಮಾಡೋಕ್ಕೆಂದೇ ಹಾಗೆ ಬರೆದಿದ್ದಾರೆ ಅವರು” ಎಂದು ಮಣಿ ತೀರ್ಮಾನಿಸಿದ.

“ ಆಷ್ಟೇ ಅಲ್ಲ ಕಾಣೋ. 25% ಅಂತ ಏನೇನೋ ಬರೆದಿದ್ದಾರೆ. ಅದೇನೂಂತ ಯಾವ ದಯ್ಯಕ್ಕೆ ಗೊತ್ತಾಗಬೇಕೋ ? ” ಎಂದ ರಾಜಂ.

ಸ್ವಾಮಿನಾಥನಿಗೆ ನಂಬೋಕಾಗಲಿಲ್ಲ. “ ಲೋ ರಾಜಂ, ಪರೀಕ್ಷೆಲಿ ನಿನಗೆ ನೂರಕ್ಕರವತ್ತು ಬಂದಿತ್ತು. ನಿನಗೂ ಅರ್ಥವಾಗಲಿಲ್ಲವೆ? ನನಗೆ ಆಶ್ಚರ್ಯಾಸ್ಪ ” ಎಂದ ಅವನು. “ ಲೋ ನಿನ್ನ ತಲೇಲಿ ಏನಾದರೂ ಬುದ್ಧಿ ಇದೆಯೇನೋ? ಅದಕ್ಕೂ ಇದಕ್ಕೂ ಏನು ಸಂಬಂಧವೋ? ಬಿ.ಎ. ಪ್ಯಾಸು ಮಾಡಿರೋವನಿಗೂ ಈ ಕಾಗದ ಅರ್ಥವಾಗೊಲ್ಲ.”

ಕಡೆಗೆ ಈ ಕಾಗದವನ್ನು ಎಲ್ಲೋ ಕೈತಪ್ಪಿ ಬಿನ್ಸ್ ಕಂಪೆನಿಯವರು ತಮಗೆ ಕಳಿಸಿದ್ದಾರೆಂದು ಮೂವರೂ ತೀರ್ಮಾನಿಸಿದರು. “ ಕೃತಾರ್ಥ ” “ ಪಾವತಿ ”, “ 25% ” ಈ ತರಹದ ಮಾತೊಂದಕ್ಕೂ ತಾವು ಬರೆದಿದ್ದ ಕಾಗದದಲ್ಲಿ ಆಸ್ಪದವೇ ಇರಲಿಲ್ಲ. ಬಿನ್ಸ್ ಕಂಪೆನಿಯವರಂಥಾ ದೊಡ್ಡ ಮನುಷ್ಯರು ಬೇರೆಯವರನ್ನು ಗೇಲಿಮಾಡೋ ಪಾಪಕ್ಕೆ ಹೋಗೋವರಲ್ಲ. “ ಆದರೆ ಕಾಗದದ ಮೊದಲಲ್ಲ ಎಂ.ಸಿ.ಸಿ. ಕ್ಯಾಪ್ಷಿಗೆ ಎಂದಿದೆಯಲ್ಲ, ” ಎಂದು ಸ್ವಾಮಿ ತೋರಿಸಿದ. ಅದೂ ತಪ್ಪಿನಿಂದಲೇ ಬಿದ್ದಿದೆಯೆಂದ ಉತ್ತರ ಬಂತು.

ದೊಡ್ಡ ದೊಂದು ಕವರ್ ತೆಗೆದುಕೊಂಡರು. ಅದರಲ್ಲಿ ಈ ಕವರನ್ನೂ ಇನ್ನೊಂದು ಕಾಗದವನ್ನೂ ಇಟ್ಟರು. ಆ ಕಾಗದದಲ್ಲಿ ಹೀಗೆ ಬರೆದಿದ್ದರು :

“ ಬೇರೆಯವರ ಕಾಗದವನ್ನು ನೀವು ಕೈತಪ್ಪಿ ನಮಗೆ ಕಳಿಸಿ ಬಿಟ್ಟಿದ್ದೀರಿ. ಆ ಬೇರೆಯವರ ಕಾಗದವನ್ನು ವಾಪಸು ಕಳಿಸಿದ್ದೀವಿ ಸಾಮಾನ್ಯನನ್ನು ದಯವಿಟ್ಟು ಬೇಗನೆ ಕಳಿಸಿ.”

೪

ಎಂ.ಸಿ.ಸಿ. ಯವರು ಬಹಳ ಆಶಾವಾದಿಗಳು. ತಮ್ಮ ಎರಡನೆಯ ಪತ್ರಕ್ಕೆ ಯಾವ ಉತ್ತರವೂ ಬಾರದಿದ್ದರೂ, ಸಾಮಾನ್ಯ ಮಾತ್ರ ಬಂದ.

ಬಿಡುತ್ತದೆಂದು ಎದಿರು ನೋಡಿದ್ದು ನೋಡಿದ್ದೇ. ಹತ್ತು ದಿನ ಕಳೆದು ಹೋಯಿತು. ಇನ್ನು ಕಾಯುವುದು ಸರಿಯಲ್ಲ; ನಿಜವಾದ ಬ್ಯಾಟು ಬಾಲು ಬರೋವರೆಗೆ ಯಾವುದರಲ್ಲೋ ಒಂದರಲ್ಲ ಹೇಗೋ ಹಾಗೆ ಆಡ್ತಾ ಇರೋದೇ ಸರಿ ಎಂದು ನಿಷ್ಕರ್ಷೆಮಾಡಿದರು. ಜಾಕಾಯಿ ಮರದ ಪೆಟ್ಟಿಗೆ ಯೊಂದರ ತಳದ ಹಲಗೆ ಮುಂದೆ ಮೂರು ಬ್ಯಾಟುಗಳಾದವು. ರಾಜಂ ತಮ್ಮ ತಂದೆಯ ಟೆನಿಸ್ ಕ್ಲಬ್ಬಿನಿಂದ ಮೂರು ಚೆಂಡು ಸಂಪಾದಿಸಿದ. ಬಟಾಣಿ ಹೇಳಿದ, “ನಮ್ಮ ಮನೆಯಲ್ಲಿ ನಿಜವಾದ ವಿಕೆಟ್ಟುಗಳು ಎಲ್ಲೋ ಬಿದ್ದಿದ್ದ ಹಾಗೆ ಜ್ಞಾಪಕ, ತಂದುಕೊಡ್ತೀನಿ,” ಅಂತ. ರಾಜಂ ಮನೆಯ ಕಾಂಪೌಂಡಿನ ಮಗ್ಗುಲಲ್ಲಿ ಅಚ್ಚುಕಟ್ಟಾದ ಒಂದು ಖಾಲಿ ಬಯಲಿತ್ತು. ಅದೇ ಅವರ ಆಟದ ಮೈದಾನ. ಎಲ್ಲ ಸಿದ್ಧವಾಗಿತ್ತು. ಬಿನ್ಸ್ ಕಂಪೆನಿಯವರು ಎಂ.ಸಿ.ಸಿ. ಗೆಂದು ಸ್ಪೆಷಲ್‌ಾಗಿ ಸಾಮಾನು ತಯಾರಿಸಿ ಕಳಿಸೋಕೆ ಒಂದು ತಿಂಗಳು ಹಿಡಿದರೂನೂ ಪರವಾ ಇಲ್ಲ, ಪ್ರಾಕ್ಟೀಸು ನಿಲ್ಲಿಸಬೇಕಾಗಿಲ್ಲ. ನಿಜವಾದ ಬ್ಯಾಟು ಬಾಲು ಬರೋವೇಳೆಗೆ ಮ್ಯಾಚ್ ಕೂಡ ಆಡೋ ಮಟ್ಟಿಗೆ ಕುದರಿಕೊಂಡಿರಬಹುದು.

ಎಂ.ಸಿ.ಸಿ. ಗೆ ಸದಸ್ಯರಾಗಲು ಅರ್ಹರೆಂದು ತನಗೆ ತೋರಿಬಂದ ತನ ತರಗತಿಯ ಕೆಲವರನ್ನು ರಾಜಂ ಆರಿಸಿಕೊಂಡ.

ಆರಂಭೋತ್ಸವದ ದಿನ ಐದು ಗಂಟೆಯ ವೇಳೆಗೆ ಎಂ ಸಿ.ಸಿ. ಯವ ರೆಲ್ಲರೂ ಸೇರಿದ್ದರು. ಬಟಾಣಿಯೊಬ್ಬ ಇನ್ನೂ ಬಂದಿರಲಿಲ್ಲ. ರಾಜಂ ಅವನ ದಾರಿಯನ್ನೇ ಕಾಯುತ್ತಿದ್ದ. ವಿಕೆಟ್ಟುಗಳನ್ನು ತರ್ತೀನಿ ಎಂದು ಬಟಾಣಿ ಭರವಸೆಕೊಟ್ಟಿದ್ದ. ಗೊತ್ತಾಗಿದ್ದ ವೇಳೆ ಮಿಾರಿ ಅರ್ಧ ಗಂಟೆಯಾಗಿ ಹೋಯಿತು. ಇನ್ನೂ ಬಟಾಣಿಯ ಸುಳಿವೇ ಇಲ್ಲ.

ಕಟ್ಟಕಡೆಗೆ ಅವನ ಕುಳ್ಳು ಸ್ವರೂಪ ಬಲುದೂರದಲ್ಲಿ ಕಾಣಿಸಿ ಕೊಂಡಿತು. ರಾಜಂ ಎದೆ ಬಡಿದುಕೊಂಡಿತು. ಬಟಾಣಿ ಏನಾದರೂ ತರಿದಾನೋ ನೋಡೋಕ್ಕೆಂದು ಕಣ್ಣುಮೇಲೆ ಕಣ್ಣಿಟ್ಟು ನೋಡಿದ. ಆದರೆ ಬಟಾಣಿ ಪಶ್ಚಿಮದಿಕ್ಕಿನಿಂದ ಬರುತ್ತಿದ್ದ; ಅವನ ಮೈ ಹಿಂದೆ ಸರಿಯಾಗಿ ಸೂರ್ಯ ಕಾಣಿಸುತ್ತಿದ್ದ. ಬಯಲಲ್ಲಿ ಸೇರಿದ್ದ ಹನ್ನೆರಡು ಜನರೂ ಕಣ್ಣಿಗೆ ಕೈ

ಓರೆಮಾಡಿಕೊಂಡು ನೋಡಿದರು. ಏನೋ ಹೊತ್ತುಕೊಂಡು ಬರುತ್ತಿದ್ದ ನೆಂದು ಕೆಲವರೆಂದರು; “ಇಲ್ಲ, ಕೈ ಬೀಸಿಕೊಂಡು ಬರುತ್ತಿದ್ದಾನೆ” ಎಂದು ಕೆಲವರೆಂದರು.

ಕಡೆಗೂ ಬಂದ. “ಏಕೆಟ್ಟು ಯಾಕೋ ತರಲಿಲ್ಲ? ನಿನ್ನ ಹತ್ತಿರ ಇಲ್ಲಾಂತ ಮುಂಚೇನೇ ಹೇಳಬಾರದಾಗಿತ್ತು?” ಎಂದು ರಾಜಂ ತರಾಟೆಗೆ ತೆಗೆದುಕೊಂಡ.

“ಇಲ್ಲಕಾಣೋ, ಖಂಡಿತವಾಗಿಯೂ ಇದೆ ನನ್ನ ಹತ್ತಿರ. ನಾಳೆ ತೋಗೊಂಬರ್ದೀನೋ, ಅದೆಲ್ಲಿದೆ ಅಂತ ನಮ್ಮ ತಂದೆಗೆ ಗೊತ್ತಿರುತ್ತೆ” ಎಂದು ಬಟಾಣಿ ಹೇಳಿದ.

“ಅದು ಹೋಗಲಿ, ನಮ್ಮನ್ನು ಇದಕ್ಕಾಗಿ ಇಷ್ಟು ಹೊತ್ತು ಕಾಯಿಸ ಬೇಕಾ? ಮೊದಲಾದರೂ ಬಂದು ಹೇಳಬಾರದಾಗಿತ್ತು?”

“ನೋಡೋ ಗಂಟೆಗಟ್ಟಲೆ ಹುಡುಕಿದೆ ಎಲ್ಲೆಲ್ಲೂ ಸಿಕ್ಕಲಿಲ್ಲ. ಹುಡು ಕಲೂ ಬೇಕು, ಇಲ್ಲಗೆ ಬಂದು ಹೇಳಲೂ ಬೇಕು ಎಂದರೆ ಹೇಗೋ ಸಾಧ್ಯ!”

ಸೇರಿದ್ದ ಗುಂಪಿನ ಮೇಲೆ ಮಬ್ಬು ಕವಿಯಿತು. ಎರಡು ದಿನದಿಂದಲೂ ಬ್ಯಾಟ್ ಬೀಸಬೇಕು, ಚೆಂಡೆಸೀಬೇಕು ಎಂಬುದೇ ಅವರ ಧ್ಯಾನವಾಗಿತ್ತು. ಅದೇ ಕನಸಾಗಿತ್ತು. ಬಟಾಣಿ ಹೀಗೆ ದುಷ್ಟನಹಾಗೆ ಆಡದೆಹೋಗಿದ್ದಿದ್ದರೆ ಅವರೆಲ್ಲರ ಕನಸೂ ಕೈಗೂಡಿರುತ್ತಿತ್ತು. ಎಲ್ಲರೂ ಅವನ ಮೇಲೆ ರೇಗಿದರು. ಅವನು ಒಬ್ಬಂಟಿಗನಾದ. ಜಾಕಾಯಿ ಬ್ಯಾಟುಗಳೂ, ಟೆನಿಸ್ ಚೆಂಡುಗಳೂ ದಿಕ್ಕುದಿವಾಳಯಿಲ್ಲದಂತೆ ನೆಲದ ಮೇಲೆ ಬಿದ್ದಿರುವುದನ್ನು ಕಂಡು ರಾಜಂಗೆ ಅಳುವೇ ಬಂದುಬಿಟ್ಟಿತು. ಏಕೆಟ್ ತಂದಿದ್ದಿದ್ದಿದ್ದರೆ ಎಂಥಾ ಸೊಗಸಾಗಿ ಕಳೆಬಹುದಾಗಿತ್ತು ಆ ಸಾಯಂಕಾಲಾನ?

ಈ ಕತ್ತಲಲ್ಲಿ ಯಾರೋ ಒಂದು ಬೆಳಕಿನ ಕಿರಣ ತಂದರು ರಾಜಂ ಮನೆಯ ಗೋಡೆಯನ್ನೇ ಹಂಗಾಮಿಯಾಗಿ ಏಕೆಟ್ಟಿನ ಹಾಗೆ ಉಪಯೋಗಿಸ ಬಹುದಲ್ಲ? ಎಂಬುದೇ ಅವರು ಮಾಡಿದ ಸೂಚನೆ.

ಇದ್ದಲಿನ ಚೂರು ತೆಗೆದುಕೊಂಡು ಗೋಡೆಯ ಮೇಲೆ ಏಕೆಟ್ಟನ್ನು ಗುರ್ತುಮಾಡಿದರು. ಫೀಲ್ಡರ್‌ಗಳನ್ನೆಲ್ಲ ರಾಜಂ ನಿಲ್ಲಿಸಿದ. ತಾನೇ ಬ್ಯಾಟ್

ತೆಗೆದುಕೊಂಡ. ಸ್ವಾಮಿ ಬೌಲಿಂಗ್ ತೋಗೊಂಡ. ಕೆಲವು ಹೆಜ್ಜೆ ಹಿಂದಕ್ಕೆ ಹೋಗಿ, ಮತ್ತೆ ಮುಂದಕ್ಕೆ ಓಡಿಬಂದು, ಧಟಕ್ಕನೆ ನಿಂತು, ಆ ಟೆನ್ನಿಸ್ ಚಂಡನ್ನು ತಲೆಯ ಮೇಲುಗಡೆಯಿಂದ ಗೋಡೆ ಕಡೆಗೆ ಎಸೆದ. ರಾಜಂ ಬ್ಯಾಟನ್ನು ಬೀಸಿದ. ಆದರೆ ಚೆಂಡು ಸಿಕ್ಕಲಿಲ್ಲ. ತಪ್ಪಿಸಿಕೊಂಡು ಹೋಗಿ ಕರಿಯ ಗುರ್ತಿನ ನಡುವೆ ಸರಿಯಾಗಿ ಗೋಡೆಗೆ ತಗುಲಿತು. ಮೊಟ್ಟ ಮೊದಲನೆಯ ಚೆಂಡಿಗೇ ರಾಜಂ ಔಟ್ ಆಗಿಹೋದ! ಎಲ್ಲರೂ ಮುಷಿಯಿಂದ ಕೂಗಿದರು. ಓಡಿಬಂದು ಸ್ವಾಮಿನಾಥನ ಸುತ್ತಲೂ ಮುಸುರಿ ಕೊಂಡು ಕೈ ಕುಲುಕಿದ್ದು ಕುಲುಕಿದ್ದೇ; ಬೆನ್ನು ತಟ್ಟಿದ್ದು ತಟ್ಟಿದ್ದೇ. ಒಮ್ಮತದಿಂದ ಎಲ್ಲರೂ ಅದೇ ಸ್ಥಳದಲ್ಲಿ ಸ್ವಾಮಿಗೆ “ ಟೇಟ್ ” ಎಂಬುದಾಗಿ ಬಿರುದುಕೊಟ್ಟರು.

ಅಧ್ಯಾಯ ಹದಿನಾಲ್ಕು

ಅಜ್ಜಿ ಗೇನೂ ಗೊತ್ತೇ ಇಲ್ಲ!

೧

ಬೋರ್ಡು ಹೈ ಸ್ಕೂಲಿನಲ್ಲಿ ಕೆಲಸ ತುಂಬ ಜಾಸ್ತಿ. ಆಲ್ಬರ್ಟ್ ಮಿಷನ್ ಸ್ಕೂಲಿನಲ್ಲಿ ಕೊಡುತ್ತಿದ್ದ ಹೋಂ ವರ್ಕ್‌ಗೂ ಇಲ್ಲಿ ಕೊಡೋದಕ್ಕೂ ಅರ್ಥಾಥ ಸಂಬಂಧವೇ ಇಲ್ಲ. ಪ್ರತಿ ಮೇಷ್ಟರ ಮನಸ್ಸಿನಲ್ಲೂ ತನ್ನ ಪಾಠದ ಹೊರತು ಬೇರೆ ಯಾವ ಪಾಠವೂ ಇರೋದೇ ಇಲ್ಲ ಹುಡುಗರಿಗೆ ಅಂತ. ಆರು ಲೆಕ್ಕಗಳು, ಕೈಬರಹದ ಕಾಪಿ ನಾಲ್ಕು ಪುಟ, ಐವತ್ತು ಅರವತ್ತು ಕಷ್ಟವಾದ ಮಾತುಗಳಿಗೆ ಡಿಕ್ಷನರಿ ಅರ್ಥ, ಎರಡು ನಕ್ಷೆ, ಐದು ತಮಿಳು ಪದ್ಯಗಳ ಅನ್ವಯ, ಅರ್ಥ, ತಾತ್ಪರ್ಯ,—ಇಷ್ಟೂ ಪ್ರತಿದಿನದ ಸರಾಸರಿ ಹೋಂ ವರ್ಕ್. ತನ್ನ ಹಳೆಯ ಸ್ಕೂಲನ್ನು ಬಿಡದೆ ಅಲ್ಲೇ ಇದ್ದರೆ ಬಹಳ ಚೆನ್ನಾಗಿರುತ್ತಿತ್ತು ಎಂದು ಸ್ವಾಮಿನಾಥನಿಗೆ ಆಗಾಗ ಎನ್ನಿಸುವುದು. ಇಲ್ಲಿನ ಮೇಷ್ಟರುಗಳು ಕರುಣೆಯಿಲ್ಲದ ಕಟುಕರು. ಅಷ್ಟೇ

ಸಾಲದೆಂದು, ನಿತ್ಯದ ಆರು ಪಿರೀಡುಗಳಾದ ಮೇಲೆ ಕಡ್ಡಾಯವಾದ ಡ್ರಿಲ್ ಕ್ಯಾಸು, ಸ್ಕಾಟ್ ಕ್ಯಾಸು, ಇವು ಬೇರೆ. ಅಲ್ಲದೆ ವಾರಕ್ಕೆ ಮೂರು ದಿನ ಒತ್ತಾಯವಾಗಿ ಆಟಪಾಟಗಳನ್ನು ಕೂಡ ಆಡಬೇಕು. ಒಂದು ದಿನ ತಪ್ಪಿಸಿಕೊಂಡರೆ ಮಾರನೆಯ ದಿನ ಆರಾರು ಲಾತಗಳು. ಆ ಹೆಡ್ ಮೇಷ್ಟ್ರರೋ! ಕಿಯೆಕಿಯಾ ಅನ್ನೋ ಕೀರಲು ದನಿ. ಬಡಕಲು ಮೈಯ್ಯಿ. ಮೂಗಿನ ಮೇಲೆ ಕಾನಿಷ್ಕನ ಕಾಲದ ಒಂದು ಕನ್ನಡಕ. ಅಲ್ಬರ್ಟ್ ಮಿಷ್ನ್ ಸ್ಕೂಲಿನ ಹೆಡ್ ಮೇಷ್ಟ್ರರು ಎಷ್ಟೇ ಕೆಟ್ಟವರಾಗಿದ್ದರೂ ಕೂಡ, ಈ ಬೋರ್ಡ್ ಹೈಸ್ಕೂಲಿನಾತನೊಡನೆ ಹೋಲಿಸಿದರೆ ಆತನಲ್ಲಿ ಏನೋ ಒಂದು ಬಗೆಯ ರಾಜ ರೀವಿ ಕಾಣುತ್ತಿತ್ತು.

ಸ್ವಾಮಿಗೆ ಈಗ ವಿರಾಮ ಸಿಕ್ಕುವುದೇ ಅಪರೂಪ. ಬೆಳಿಗ್ಗೆ ಬೇಗನೆ ಎದ್ದು, ಹೋಂವರ್ಕ್ ಲ್ಲವನ್ನೂ ಅವಸರವಸರವಾಗಿ ಮಾಡಿ ಮುಗಿಸಿ ಗವಗವನೆ ಅನ್ನವನ್ನು ನುಂಗಿ ಓಡಿಓಡಿ ಸ್ಕೂಲು ಸೇರುವ ವೇಳೆಗಾಗಲೆ ಹೊತ್ತಾಗಿಬಿಟ್ಟಿರುತ್ತಿತ್ತು. ಮಾರ್ಕೆಟ್ ರಸ್ತೆಯ ತುದಿಯಲ್ಲಿದ್ದ ಜವಳಿ ಅಂಗಡಿಯ ಸಮೀಪಕ್ಕೆ ಹೋಗುವ ಹೊತ್ತಿಗೆ ಮೊದಲನೆಯ ಬೆಲ್ಲು ಬಾರಿಸುವುದು. ಏದುತ್ತ ಏದುತ್ತ ತರಗತಿಗೆ ನುಗ್ಗುವುದೇ ತಡ ಎರಡನೆಯ ಬೆಲ್ಲು ಬಡಿದುಕೊಳ್ಳುವುದು. ಇಲ್ಲಿನ ಗಂಟಿಯೂ ಅಷ್ಟೇ, ಅಲ್ಬರ್ಟ್ ಸ್ಕೂಲಿನ ಗಂಟಿಯಂತೆ ಇಂಪಾದ ನಾದ ಇರಲಿಲ್ಲ ಅದಕ್ಕೆ. ಯಾರಾದರೂ ಮೂಗಿನಲ್ಲೇ ಅತ್ತರೆ ಹೇಗೆ ಇರುತ್ತದೋ ಹಾಗೆ ಅಪಸ್ವರವಾಗಿತ್ತು. ಆದರೇನು ಮಾಡುವುದು? ಅದಕ್ಕೆ ಹೊಂದಿಕೊಳ್ಳಲೇಬೇಕಾಗಿ ಬಂತು.

ಮಧ್ಯಾಹ್ನ ಒಂದು ಗಂಟೆಯ ವಿರಾಮದ ಹೊರತು, ಸಂಜೆ ನಾಲ್ಕು ವರೆಯವರೆಗೆ ಬೆಂಚಿನಮೇಲೆ ಕೂತೇ ಇರಬೇಕು. ಕಡೆಯ ಬೆಂಚಿನಲ್ಲಿ ಕೂತುಕೊಳ್ಳುವ ಅಭ್ಯಾಸವನ್ನು ಸ್ವಾಮಿ ಈಗ ಬಿಟ್ಟುಬಿಟ್ಟಿದ್ದ. ಸುಮಾರು ಮೂರನೆಯ ಜತೆಯಿಲ್ಲದೆ ಹೋದುದೇ ಇದಕ್ಕೆ ಕಾರಣವಿರಬಹುದು. ಬಹಳ ವಿಧೇಯತೆಯಿಂದ ಎರಡನೆಯ ಬೆಂಚಿನಲ್ಲಿ ಕೂತಿರುತ್ತಿದ್ದ. ಬಾಲಬಿಚ್ಚು ವಂತಿರಲಿಲ್ಲ. ನಾಲ್ಕನೆಯ ಬೆಲ್ಲು ಹೊಡೆದಾಗ ಸ್ವಾಮಿನಾಥನು ಪೆನ್ನಿ ಲ್ಲನ್ನು ಜೇಬಿಗೆ ಇಳಿಯಬಿಟ್ಟು ಸೋತುಹೋಗಿದ್ದ ಕೈಯನ್ನು ಚಾಚಿ, ಒಂದು ಸಲ ಬಲವಾಗಿ ಮೈಮುರಿಯುತ್ತಿದ್ದ. ನಾಲ್ಕನೆಯ ಆಗಿ ಹೋಯಿ

ತೆಂಬ ಸಂತೋಷ ಕೂಡ ಅವನಿಗೆ ಉಂಟಾಗುತ್ತಿರಲಿಲ್ಲ. ಆನಂದಾವೇಶ ದಿಂದ ಉಸಿರಲ್ಲ ಬಿಟ್ಟು ಕೂಗಿಕೊಳ್ಳುತ್ತ ಮನೆಗೆ ಓಡಿಹೋಗುವಂತಿರ ಲಿಲ್ಲ.—ಡ್ರಿಲ್ ವೈದಾನಕ್ಕೆ ಹೋಗಿ ನಾಲಾಗಿ ನಿಂತುಕೊಳ್ಳಬೇಕು. ಆ ಡ್ರಿಲ್ ಮೇಷ್ಟರು ಮುಕ್ಕಾಲು ಗಂಟೆ ಕಾಲ ನಾಯಿಯನ್ನು ಆಡಿಸುವ ರೀತಿ ನಿಮ್ಮನ್ನು ಆಡಿಸುವನು. ನಿಮಗೆ ಇಷ್ಟವಿರಲಿ ಇಲ್ಲದಿರಲಿ, ಅಟಿ ನ್‌ರ್ಷ್, ಲೆಫ್ಟ್, ರೈಟ್, ಕ್ವಿಕ್‌ಮಾರ್ಚ್ ಮುಂತಾದುವನ್ನೆಲ್ಲ ನಿಮ್ಮ ಕೈಯ್ಯಲ್ಲಿ ಮಾಡಿಸುವನು. ಸ್ಯಾರಲೆಲ್ ಬಾರ್ ಹತ್ತು ಎಂದು ಅಪ್ಪಣೆ ಮಾಡುವನು. ಹಿಡಿತ ತಪ್ಪಿ, ಅಲ್ಲಿಂದ ಕೆಳಕ್ಕೆ ಉರುಳಿಕೊಂಡು, ನಿಮ್ಮತಲೆ ಚುಸ್ಪಾಚೂರಾದರೂ ಆ ಡ್ರಿಲ್ ಮೇಷ್ಟರು ಕೇಳಬೇಕಲ್ಲ!

ಇದಿಷ್ಟೂ ಆದಮೇಲೆ ನೀವು ಮನೆಗೆ ಓಡಿಹೋಗಿ, ಪುಸ್ತಕ ಬಿಸಾಕಿ, ಕಾಫಿನೆಲ್ಲ ಒಂದೇ ಗುಟುಕಿನಲ್ಲಿ ಕುಡಿದು ಓಡಿಹೋಗಬೇಕು ಕ್ರಿಕೆಟಿ” ವೈದಾನಕ್ಕೆ. ಅದಾದರೂ ಹತ್ತಿರ ಇದೆಯೇ? ಅರ್ಧ ದೂರ ನಡೀತಾ, ಅರ್ಧದೂರ ಓಡುತ್ತಾಹೋಗಬೇಕು. ಸಂಜೆಯ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತಿರಬೇಕು, ದೂರದೂರದಲ್ಲಿ ಒಂದೊಂದು ಹುಲ್ಲಿನಗರಿಕೆ ಕಾಣಿಸುವ ಬೋಳು ವೈದಾನದಿಂದ ದೂಳು ಎಳುತ್ತಿರಬೇಕು. ಆಟದ ಹುಮ್ಮಸ್ಸಿನಿಂದ ಹುಡುಗರು ಕೂಗುತ್ತಿದ್ದ ಕೂಗುಗಳು ದೂರದಿಂದ ಕೇಳು ತ್ತಿರಬೇಕು. ಬ್ಯಾಟಿಗೆ ಚೆಂಡು ತಗುಲುವ “ದಪ್, ದಪ್” ಎಂಬ ಸದ್ದು ಕಿವಿಗೆ ಬೀಳುತ್ತಿರಬೇಕು—ಕಾಂಪೌಂಡಿನ ಮೂಲೆಯ ಹತ್ತಿರ ಬರುವ ವೇಳೆಗಾಗಲೆ ದೂರದ ದಿಗಂತದಲ್ಲಿ ಕೆಂಪಗೆ ಹೊಳೆಯುತ್ತಿರುವ ಭಾರಿ ತಾಮ್ರದ ಕಾಸಿನಂತೆ ಸೂರ್ಯ ನಿಂತಿರುತ್ತಾನೆ. ಅಯ್ಯೋ, ಇನ್ನೂ ಈಗಲೆ ಮುಳುಗದೆ ಹೋದರೆ ಸದ್ಯ, ಎಂದು ನಿಮ್ಮ ಮನಸ್ಸಿನಲ್ಲಿ. ಆದರೆ ವೈದಾನ ದಲ್ಲಿ ನೀವು ಕಾಲಿಡೋ ವೇಳೆಗೆ ಸೂರ್ಯ ಪುಳಕ್ಕನೆ ಮುಳುಗಿ ಮಾಯ ವಾಗಿ ಬಿಟ್ಟಿರುತ್ತಾನೆ. ಬೆಳಕೇನೋ ಅಲ್ಪ ಸ್ವಲ್ಪ ಇರುತ್ತದೆ, ಆದರೂ ನಿಮಿಷ ನಿಮಿಷಕ್ಕೂ ಕತ್ತಲು ಹೆಚ್ಚಾಗುತ್ತ ಹೋಗುತ್ತದೆ. ಭೂಮಿ ಯೊಳಗೆ ಹುದುಗಿದ್ದ ನೆರಳುಗಳು ಹೊರಗಡೆ ಸಂಚಾರಕ್ಕೆ ಹೊರಡುತ್ತವೆ. ಅಲ್ಲೊಂದು ಇಲ್ಲೊಂದು ಮುನಿಸಿಪಲ್ ದೀಪ ಮಿನುಗುತ್ತಿರುತ್ತದೆ. ಇನ್ನೂ ಪರವಾ ಇಲ್ಲ; ಒಂದಾಟ ಹಾಗೂ ಹೀಗೂ ಆಡಬಹುದು ಅಂತ

ನಿಮ್ಮ ಅಸೆ. ಆದರೆ ಟೀಮಿನವರೆಲ್ಲ ಮೈದಾನದ ಮೇಲೆ ನಿಶ್ಚಿಂತೆಯಾಗಿ ಹರಟೆ ಹೊಡೆಯುತ್ತ ಕೂತು ಬಿಟ್ಟಿರುತ್ತಾರೆ. ಯಾರೋ ಒಬ್ಬ ಚಿಕ್ಕವನು ಮಾತ್ರ ನಿಧಾನವಾಗಿ ಬೋಲ್ ಮಾಡುತ್ತಿರುತ್ತಾನೆ. ಇನ್ನೊಬ್ಬ ಚಿಕ್ಕವನು ಆಯಾಸದಿಂದ ಬ್ಯಾಟು ಬೀಸುತ್ತಿರುತ್ತಾನೆ. ಸಂಜೆಯೆಲ್ಲ ಭರಾಟೆಯಿಂದ ಆಡಿದ ಮೇಲೆ ದಣಿವಾಗದೆ ಇರುತ್ತದೆಯೇ?

ಈ ರೀತಿ ನಿರಾಸೆಯಾದುದು ಸಾಲದೇನೋ ಎಂಬಂತೆ ರಾಜಂನ ಕೈಲಿ ಬೈಗುಳ ಬೇರೆ ತಿನ್ನ ಬೇಕು. ಮನುಷ್ಯಮಾತ್ರದವನಿಗೆ ಎಂತೆಂತಹ ಕಷ್ಟಗಳು ಬರುತ್ತವೆಂಬುದು ಅವನಿಗೆ ಏನು ಮಾಡಿದರೂ ತಿಳಿಯುವುದಿಲ್ಲ.....“ ಏನೋ ಸ್ವಾಮಿ, ಈವತ್ತೂ ಲೇಟು ?”

“ ಥೂ ಆ ಹಾಳು ಡ್ರಿಲ್ ಕ್ಯಾಸು ಕಣೋ, ರಾಜಂ.”

“ ನಿನ್ನ ಡ್ರಿಲ್ ಕ್ಯಾಸಿಗೂ ಸ್ವಾಟ್ ಕ್ಯಾಸಿಗೂ ಬೆಂಕಿಯಿಕ್ಕು. ಬೇಗನೆ ಯಾಕೆ ಬರಬಾರದು ನೀನು ?”

“ ನಾನೇನು ಮಾಡೋ ಹಾಗಿದ್ದೀನೋ ?”

“ ಸರಿ ಸರಿ. ಗೋಳಾಡಬೇಡ. ಏನು ಕೇಳಲಿ ಹತ್ತು ನೆಸ ಇಟ್ಟು ಕೊಂಡು ರೆಡಿಯಾಗಿರೋಯ. ಹೊಸ ಬ್ಯಾಟು, ಬಾಲು ಎಲ್ಲ ಬಂದ ಮೇಲೆ ನೆಟ್ಟಗೆ ನಾಲ್ಕು ದಿನ ಕೂಡ ಬಂದು ಆಡಿಲ್ಲವಲ್ಲೋ ನೀನು !”

ಎಲ್ಲರಿಗೂ ಆಡಿ ಬೇಜಾರಾಗಿ ಬಿಟ್ಟಿರುತ್ತದೆ. ಬಹಳ ಪುಸಲಾಯಿಸಿದರೆ ಪ್ರೈಮರಿ ಸ್ಕೂಲಿನ ಹುಡುಗನೊಬ್ಬನು ಬೋಲ್ ಮಾಡಲು ಒಪ್ಪುತ್ತಾನೆ. ಒಳ್ಳೇ ಹುಡುಗ—ರಾಜಂನ ತುಂಬ ಗೋಗರೆದುಕೊಂಡ ಕಾರಣ ದಿಂದ ಅವನನ್ನು ಟೀಮಿಗೆ ಸೇರಿಸಿಕೊಂಡಿರುವುದಾಗಿದೆ. ಒಂದು ನಾಲ್ಕೈದು ಓವರ್ ಆಡುವ ವೇಳೆಗೆ ನಿಮಗೆ ಬೇಸರವಾಗಿ ಬಿಡುತ್ತದೆ. “ ಇನ್ನು ನೀನು ಬ್ಯಾಟ್ ಹಿಡಕೋ, ನಾನು ಬೋಲ್ ಮಾಡ್ತೀನಿ” ಎನ್ನುತ್ತೀರಿ. ಆದರೆ ನೀವು ಟೀಮಿನ ಟೀಟ್ ಆಗಿರೋದರಿಂದ ಆ ಹುಡುಗನಿಗೆ ನಿಮ್ಮ ಬೋಲಿಂಗ್ ಎಂದರೆ ಭಯ. ತಿರುಗಿ ನೀವು ಬ್ಯಾಟಿಂಗ್ ತೊಗೊಳ್ತೀರಿ, ಆಮೇಲೆ ಮತ್ತೆ ಬೋಲಿಂಗು-ಹೀಗೆಯೇ. ಸರಿ, ಕತ್ತಲೆ ಹೆಚ್ಚಾಗುತ್ತ ಹೋಗುತ್ತದೆ. ಚೆಂಡು ಕಣ್ಣಿಗೆ ಕಾಣಿಸದೆ ಹೋಗುತ್ತದೆ. ಯಾವುದಾದರೂ ಕಲ್ಲೋ ಗಿಲ್ಲೋ ಬಿದ್ದಿದ್ದರೆ ಆದನ್ನೇ ಚೆಂಡೆಂದು ಅವನು

ಭ್ರಮಿಸುತ್ತಾನೆ. ಇದ್ದಕ್ಕಿದ್ದ ಹಾಗೆ “ಜೆಂಡು ಕಳೆದು ಹೋಯಿತು” ಅಂತ ಯಾರೋ ಕೂಗುತ್ತಾರೆ. ಮೊಣಕಾಲಿನ ಮೇಲೆ ಕೈಯ್ಯೂರಿಕೊಂಡು ಹರಟೆ ಹೊಡೆಯುತ್ತಿದ್ದ ಪ್ಲೇಯರ್ಸ್ ಎಲ್ಲರೂ ದಡಬಡನೆ ಎದ್ದು ಜೆಂಡಿ ಗಾಗಿ ಹುಡುಕಾಡುತ್ತಾರೆ. ಜೆಂಡು ಕೊನೆಗೆ ಸಿಕ್ಕುತ್ತದೆ. “ಇನ್ನು ಯಾರೂ ಆಡಕೂಡದು” ಎಂದು ಕ್ಯಾಪ್ಟನ್ನು ಆರ್ಡರ್ ಹೊರಡಿಸುತ್ತಾನೆ. ವಿಕೆಟ್ಟು ಕೀಳುತ್ತಾರೆ. ಆಟಗಾರರೆಲ್ಲರೂ ಕರಗಿ ಹೋಗುತ್ತಾರೆ. ನೀವು ಮಾತ್ರ ರಾಜಂ ಮತ್ತು ಮಣಿಯ ಜತೆಯಲ್ಲೇ ನಿಲ್ಲುತ್ತೀರಿ. ಮೂವರೂ ರಾಜಂ ಮನೆಯ ಕಾಂಪೌಂಡಿನ ಮೇಲೆ ಕೂತುಕೊಂಡು ಆ ದಿನದ ಆಟ ಹೇಗಿತ್ತು ಆಟಗಾರರು ಉತ್ತಮಗೊಳ್ಳುತ್ತಿದ್ದಾರೋ, ಇಲ್ಲವೋ ಎಂಬುದನ್ನೆಲ್ಲ ವಿಚಾರಮಾಡುತ್ತಿರುತ್ತೀರಿ. ಆ ವೇಳೆಗೆ ಕಗತ್ತಲೆಯಾಗಿ ಹೋಗಿರುತ್ತದೆ. “ಬುದ್ಧಿ ಮೇಷ್ಟರು ಬಂದಿದ್ದಾರೆ” ಅಂತ ರಾಜಂ ಮನೆಯ ಜವಾನ ಬಂದು ಅವನನ್ನು ಕರೆದುಕೊಂಡು ಹೋಗುತ್ತಾನೆ.....

೨.

ಒಂದು ಸಂಜೆ ಕ್ರಿಕೆಟ್ ವೈದಾನದಿಂದ ಸ್ವಾಮಿನಾಥ ಹಿಂದಿರುಗುತ್ತಿದ್ದಾನೆ. ಅವನೂ ಮಣಿಯೂ ಆಗತಾನೇ ಪರಸ್ಪರ ಬೀಳ್ಕೊಂಡಿದ್ದಾರೆ. ಇದ್ದಕ್ಕಿದ್ದಂತೆ ಸ್ವಾಮಿಯ ಮನಸ್ಸಿನಲ್ಲಿ ಏನೋ ಚುಚ್ಚಿದ ಹಾಗಾಯಿತು. ಆ ಸಾಯಂಕಾಲ ಸ್ಯಾಲಿಂದ ಮನೆಗೆ ಬಂದು, ಪುಸ್ತಕಗಳನ್ನೆಸೆದು ಕ್ರಿಕೆಟ್ ವೈದಾನಕ್ಕೆ ಹೊರಡಬೇಕೆನ್ನುವಾಗ ಯಾವುದೋ ಒಂದು ಸಣ್ಣ ಸಂಗತಿ ನಡೆದಿತ್ತು. ಪುಸ್ತಕವನ್ನು ಮೇಜಿನ ಮೇಲೆ ಕುಕ್ಕಿ ಅಡಿಗೆ ಮನೆಯ ಕಡೆ ಹೋಗುತ್ತಿದ್ದಾಗ “ಸ್ವಾಮಿ, ಸ್ವಾಮಿ, ಇಲ್ಲಿ ಸ್ವಲ್ಪ ಬಾಪ್ಪಾ ಮಗೂ” ಎಂದು ಅಜ್ಜಿ ಕೂಗಿದಳು.

ಎಂದಿನಂತೆಯೇ “ಇಲ್ಲ, ಬರೊಲ್ಲ” ಎಂದು ಸ್ವಾಮಿ ಒರಟಾಗಿ ಉತ್ತರ ಹೇಳಿ, ಅಡಿಗೆ ಮನೆಯೊಳಗೆ ನುಗ್ಗಿ ಕಾಫಿಯನ್ನು ಹೀರತೊಡಗಿದ. ಅಜ್ಜಿ ತನ್ನನ್ನು ಇನ್ನೂ ಕೂಗುತ್ತಿದ್ದಳು. ಆ ಒಣಕಲು ಗಂಟೆಲ್ಲಲ್ಲಿ ಏನೋ ಒಂದು ಬಗೆಯ ನಿಶ್ಯಕ್ತಿ ತೋರುತ್ತಿತ್ತು. ಸ್ವಾಮಿಯ ಮನಸ್ಸು ಕಲಕಿ ಹೋಯಿತು. “ಅಯ್ಯೋ ಪಾಪ, ಕೂತಕಡೆಯಿಂದ ಎಲ್ಲರನ್ನೂ ಕೂಗು

ತ್ತಾಳೆ. ಯಾರೂ ಕಿವಿಯ ಮೇಲೇ ಹಾಕಿಕೊಳ್ಳೊಲ್ಲವಲ್ಲ” ಎಂದು ಕೊಂಡ. ಕಾಫಿ ಕುಡಿದು ಮುಗಿಸಿದ ಕೂಡಲೆ ಅಜ್ಜಿಯ ಹತ್ತಿರ ಹೋಗಿ “ ಏನಜ್ಜಿ, ಕೂಗಿದೆಯಲ್ಲ? ” ಎಂದ.

ಅಜ್ಜಿ ಕಣ್ಣೆತ್ತಿ ಇವನ ಕಡೆ ನೋಡಿ, “ ಕೂತುಕೊಳ್ಳು ” ಎಂದಳು. ಇದನ್ನು ಕೇಳಿದ ಕೂಡಲೆ ಅವನ ಕನಿಕರವೆಲ್ಲ ಮಾಯವಾಗಿ ಹೋಯಿತು. “ ನೋಡು, ನೀನೇನು ಹೇಳಬೇಕೂ ಅಂತ ಇದ್ದೀಯೋ ಅದನ್ನು ಸರಸರಾಂತ ಒದರಿಬಿಡು.....ನಿನ್ನ ಕಯ್ಯಲ್ಲಿ ಚಕ್ಕಂದ ಆಡ್ತಾ ನಿಂತುಕೊಳ್ಳೋಕೆ ನನಗೆ ಪುರಸತ್ತಿಲ್ಲ ” ಎಂದ.

“ ನೋಡಪ್ಪ, ಆರುಕಾಸು ಕೊಡ್ತೀನಿ. ಮೂರು ಕಾಸು ನೀನೇ ಇಟ್ಟುಕೋ, ಇನ್ನು ಮೂರು ಕಾಸು ಕೊಟ್ಟು ಒಂದು ನಿಂಬೆಹಣ್ಣು ಕೊಂಡುಕೊಂಡು ಬಾಪ್ಪ ” ಎಂದಳು. ಮೊಮ್ಮಗ ಎಂತಹವನು ಎಂಬುದು ಅವಳಿಗೆ ಗೊತ್ತು. ಆದುದರಿಂದ ತನಗೆ ನಿಂಬೆಹಣ್ಣು ಬೇಕಾದರೆ ಅವನನ್ನು ಬಹಳ ಹುಷಾರಾಗಿ ಮಾತಾಡಿಸಬೇಕು. ಆ ಇಚ್ಛೆಯಿಂದಲೇ ಅವನನ್ನು ಕೂತುಕೊಳ್ಳು ಹೇಳಿದುದು.

ಸ್ವಾಮಿನಾಥನು ಹೂ ಉಹೂ ಎಂದು ಕೂಡ ಹೇಳುವ ಗೊಡವೆಗೆ ಹೋಗಲಿಲ್ಲ. ಸುಮ್ಮನೆ ಕೈನೀಡಿ ಆ ಎರಡು ನಾಣ್ಯಗಳನ್ನು ತೆಗೆದು ಕೊಂಡ. “ ಹತ್ತು ಎಣಿಸೋದರಲ್ಲಿ ಬಂದುಬಿಡಬೇಕು, ನನ್ನ ಚಿನ್ನ ” ಎಂದಳು ಅಜ್ಜಿ. ಸ್ವಾಮಿಗೆ ರೇಗಿ ಹೋಯಿತು. ದುಡ್ಡನ್ನು ನೆಲದ ಮೇಲೆ ಎಸೆದು, “ ನಿನಗೆ ಅಷ್ಟೊಂದು ಅರ್ಜೆಂಟಾಗಿ ಬೇಕಾದರೆ ನೀನೇ ಹೋಗಿ ಕೊಂಡುಕೋ ಹೋಗ್ ” ಎಂದು ಬಿಟ್ಟ. ಆಗಲೇ ಐದೂವರೆ ಸಮಯವಾಗಿ ಹೋಗಿತ್ತು. ಸೂರ್ಯ ಮುಳುಗುವ ಮೊದಲು ಆಟದ ವೈದಾನ ದಲ್ಲಿರಬೇಕೋ ಬೇಡವೋ? ಆಟ ಮುಗಿಸಿಕೊಂಡು ಮನೆಗೆ ಹಿಂದಿರುಗಿ ಬರುವಾಗಲಾದರೂ ತೆಗೆದುಕೊಂಡು ಬಾಪ್ಪಾ, ಎಂದು ಅಜ್ಜಿ ಹೇಳಿಗೀಳಿ ಯಾಳೇನೋ ಎಂದು ಒಂದು ಕ್ಷಣ ಕಾಯ್ದು ನೋಡಿದ. ಆದರೆ ಅಜ್ಜಿ “ ಹೊಟ್ಟೆಯಲ್ಲಿ ತಡೆಯಲಾರದಂಥ ಶೂಲೆ ಆಗ್ತಾ ಇದೆಯಪ್ಪಾ, ಬೇಗ ಓಡಿ ಹೋಗಿ ತೊಗೊಂಬಾಪ್ಪಾ ” ಎಂದಳು. ಸ್ವಾಮಿ ಅಲ್ಲಿ ನಿಲ್ಲಲಿಲ್ಲ. ಹೊರಟುಹೋದ.....

ಆದರೆ ಆಟದ ಸಡಗರವೆಲ್ಲ ಈಗ ಮುಗಿದು ಹೋಗಿದೆ. ಮಣಿಗೆ ಕಡೆಯ “ಗುಡ್ ನೈಟ್” ಹೇಳಿದುದು ಕೂಡ ಆಗಿಹೋಗಿದೆ. ತನ್ನ ಅಂತರಾತ್ಮ ಎದುರಿಗೆ ಬಂದು ನಿಂತು ತನ್ನನ್ನು ಪಾಟೀಸವಾಲು ಮಾಡುತ್ತಿದೆಯೇನೋ ಎನಿಸಿತು ಅವನಿಗೆ. ಅಜ್ಜಿಯ ವಿಷಯ ನೆನಪಿಗೆ ಬಂದಾಗ ಲೆಲ್ಲ ಮನಸ್ಸು ಹುಳ್ಳುಳ್ಳಾಗುವುದು..ಅದೇ ಗಳಿಗೆಯಲ್ಲಿ ಅಜ್ಜಿ ತನ್ನ ಸಂಕಟವನ್ನು ತಡೆಯಲಾರದೆ ನರಳಾಡುತ್ತಿರಬಹುದು....ನಿಂಬೆ ಹಣ್ಣಿಗಾಗಿ ತನ್ನನ್ನು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾಗ ಅವಳ ಕಣ್ಣಲ್ಲಿ ಹೇಗೆ ನೀರು ತುಂಬಿಕೊಂಡಿತ್ತೆಂಬುದನ್ನು ಜ್ಞಾಪಕಮಾಡಿಕೊಂಡಾಗ ಸ್ವಾಮಿಗೆ ಎದೆ ಇರಿದಂತಾಯಿತು. ಕಳ್ಳ, ನೀಚ, ದ್ರೋಹಿ, ಅಯೋಧ್ಯ, ಕಲ್ಲು ಮನಸ್ಸಿನ ಕಟುಕ ಎಂದು ತನ್ನನ್ನು ತಾನೇ ಭೈದುಕೊಂಡ.

ಹೀಗೆ ಆತ್ಮನಿಂದೆ ಮಾಡಿಕೊಳ್ಳುತ್ತ ಮನೆ ಸೇರಿ ಸದ್ವಿಮಾಡದೆ ಅಜ್ಜಿಯ ಹಾಸಿಗೆಯ ಬಳಿ ಹೋಗಿ ಅವಳ ಕಡೆಯೇ ನೋಡಿದ. ಹೀಗೆಂಮೂ ಮಾಡಿದ್ದಿಲ್ಲ ಅವನು. ಪ್ರತಿ ಸಂಜೆಯೂ ಮನೆಗಿನ್ನೂ ಬರುವುದಕ್ಕಿಲ್ಲ, ಅಷ್ಟರಲ್ಲೇ ಅಡಿಗೆ ಮನೆಗೆ ಓಡಿಹೋಗಿ ಅಡಿಗೆಯವನನ್ನು ಗೋಳು ಹುಯ್ದುಕೊಳ್ಳುವುದು ಅವನ ವಾಡಿಕೆ. ಆದರೆ ಈ ದಿನ ತನ್ನ ಹಸಿವನ್ನು ಕೂಡ ಹಿಂಬದಿಗಿಟ್ಟ.

ಅಜ್ಜಿಯ ಕೋಣೆಗೆ ದೀಪವಿಲ್ಲ. ಹಾಲ್ ದೀಪದಿಂದ ಎಷ್ಟು ಬೆಳಕು ಕೋಣೆಯೊಳಕ್ಕೆ ನುಸಿಯುತ್ತದೋ ಅಷ್ಟೇ. ಈ ಅರೆಬರೆ ಕತ್ತಲಲ್ಲಿ ಅಜ್ಜಿಯ ಮುಖ ಸ್ವಾಮಿಗೆ ಸ್ಪಷ್ಟವಾಗಿ ಕಾಣಲಿಲ್ಲ, ಅಲ್ಲಾಡದೆ ಮಲಗಿದ್ದಳು ಅಜ್ಜಿ. ಅವಳು ಬದುಕಿದ್ದಳೋ, ಇಲ್ಲದೆ ಹೋದರೆ, ಹೊಟ್ಟೆ ನೋವು ತಡೆಯಲಾರದೆ ಸತ್ತೇಹೋಗಿಬಿಟ್ಟಳೋ ಎಂದು ಸ್ವಾಮಿಗೆ ತುಂಬ ಶಂಕೆಯಾಯಿತು. ಭಯದಿಂದ ಕಿರಿಚಿಕೊಳ್ಳಬೇಕು, ಆದರೆ ಮನಸ್ಸನ್ನು ಬಿಗಿ ಹಿಡಿದುಕೊಂಡು, “ಅಜ್ಜಿ, ನೋವು ಹೇಗಿದೆ ಅಜ್ಜೀ?” ಎಂದು ಕೇಳಿದ. ಏನೂ ಉತ್ತರ ಬರಲಾರದೆಂದು ಅವನ ನಿರೀಕ್ಷೆ. ಆದರೆ ಅಜ್ಜಿ ಕಣ್ಣುಬಿಟ್ಟು, “ಸ್ವಾಮಿ, ಬಂದೆಯಾಸ್ವಾ, ನನ್ನ ಕಂದ? ಊಟ ಮಾಡಿದೆಯೇನು?” ಎಂದು ಕೇಳಿದಳು.

“ ಇನ್ನೂ ಇಲ್ಲಾಜ್ಜಿ.... ಹೊಟ್ಟೆ ನೋವು ಹೇಗಿದೆಯಜ್ಜಿ ? ”

“ ಪರವಾ ಇಲ್ಲವ್ವ, ಪರವಾ ಇಲ್ಲ, ವಾಸಿಯಾಗಿ ಹೋಯ್ತು ”
ತನ್ನ ಶಕ್ತಿಯನ್ನೆಲ್ಲ ಖರ್ಚುಮಾಡಿ, “ ನಿಂಬೆ ಹಣ್ಣು ಸಿಕ್ಕಿತೇ
 ನಜ್ಜಿ ? ” ಎಂದು ಕೇಳಿಯೇ ಬಿಟ್ಟ. ತಿಳಿದುಕೊಳ್ಳಬೇಕೆಂದು ಬಹಳ
 ಇಚ್ಛೆ. ನಿಜವಾಗಿ ಆ ವಿಷಯವಾಗಿ ಅವನಿಗೆ ತುಂಬ ಆತಂಕವಾಗಿತ್ತು.
 ಅಜ್ಜಿಯು ಹೆಚ್ಚು ತಡಮಾಡದೆ ಉತ್ತರ ಹೇಳಿದಳು. ಆದರೆ ಸ್ವಾಮಿಗೆ
 ಮಾತ್ರ ಒಂದು ಯುಗವೇ ಕಳೆದ ಹಾಗಾಯಿತು. ಏನೆನ್ನುತ್ತಾಳೋ
 ಏನೋ? ಅಜ್ಜಿ ಏನು ಮಾಡುತ್ತಾಳೋ ಯಾರಿಗೆ ಗೊತ್ತು? ಛೀ ಮಾರಿ
 ಮಾಡಬಹುದು; ನನ್ನ ವೊಮ್ಮಗ ಅಲ್ಲ ಹೋಗು ಎನ್ನಬಹುದು; ಇನ್ನು
 ನೇಲೆ ನನ್ನ ಕೈಯ್ಯಲ್ಲಿ ಮಾತಾಡಬೇಡ ನಡಿ ಎನ್ನಬಹುದು; ಇನ್ನು
 ಕೆಲವು ನಿಮಿಷದಲ್ಲೇ ನನ್ನ ಪ್ರಾಣ ಹಾರಿಹೋಗುತ್ತೆ, ನೀನು ಆಗ ನಿಂಬೆ
 ಹಣ್ಣು ತಂದುಕೊಟ್ಟಿದ್ದಿದ್ದರೆ ಬದುಕಬಹುದಾಗಿತ್ತು ಎನ್ನಬಹುದು. ಆದರೆ
 ಅಜ್ಜಿ, “ ನೀನು ಹೋಗದೆ ಇದ್ದುದೇ ಒಳ್ಳೆಯದಾಯಿತು. ನಿಮ್ಮ ತಾಯಿ
 ಒಂದು ಡರ್ಜ್ ಹಣ್ಣು ತರಿಸಿಟ್ಟಿದ್ದಳಂತೆ. ಅಡಿಗೆ ಮನೆಯಲ್ಲೇ ಇತ್ತು ”
 ಎಂದು ಹೇಳಿದಳು.

ಈ ಮಂಗಳಕರ ಸಮಾಚಾರವನ್ನು ಕೇಳಿ ಸ್ವಾಮಿಯ ಭುಜದ
 ಮೇಲಿಂದ ಬೆಟ್ಟದ ಹೊರೆಯನ್ನು ಇಳಿಸಿದಂತಾಯಿತು. ಆನಂದದ
 ಸಂಭ್ರಮದಲ್ಲಿ, “ ಅಜ್ಜಿ, ನನ್ನ ಹೊಸ ಹೆಸರೇನು ನಿನಗೆ ಗೊತ್ತಾ? ನನ್ನ
 ಹೆಸರು ಟೀಟ್ ” ಎಂದು ಹೇಳಿದ.

“ ಏನು ? ”

“ ಟೀಟ್. ”

“ ಟೀಟ್ ಅಂದರೇನೂ ? ” ಎಂದು ಅಜ್ಜಿ ಪೆದ್ದು ಪೆದ್ದಾಗಿ ಕೇಳಿ
 ದಳು. ಸ್ವಾಮಿಗೆ ತುಂಬ ದುಃಖವಾಯಿತು. ಏನು? ಟೀಟ್ ಹೆಸರೇ
 ಕೇಳಿಲ್ಲವೆ ಇಷ್ಟು ವಯಸ್ಸಾಗಿ? ಬೇರೆ ಯಾವಾಗಲಾದರೂ ಆಗಿದ್ದರೆ
 ಅಜ್ಜಿಯನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ. ಆದರೆ ಈಗ ತಾನೇ
 ಅಜ್ಜಿಯ ವಿಷಯವಾಗಿ ಅಷ್ಟೊಂದು ಪರಿತಾಪ ಪಟ್ಟಿದ್ದುದರಿಂದ, ಹಾಗೆ
 ರೇಗಾಡದೆ, ಸುಮ್ಮನೆ, “ ಏನು? ಟೀಟ್ ಅಂದರೇನು ಎನ್ನುವುದೇ ನಿನಗೆ

ತಿಳಿಯದೆ ? ” ಎಂದನು.

“ ಇಲ್ಲಾಪ್ಪಾ, ನನಗೆ ಗೊತ್ತಿಲ್ಲಾ. ”

“ ಟ್ರೈಟ್ ಎನ್ನುವವನು ದೊಡ್ಡ ಕ್ರಿಕೆಟ್ ಆಟಗಾರ. ಪ್ರಪಂಚದಲ್ಲಿ ಎಲ್ಲರಿಗಿಂತ ಗಟ್ಟಿಗನಾದ ಬೋಲರು ಕ್ರಿಕೆಟ್ ಎಂದರೇನು ಅನ್ನೋ ದಾದರೂ ಗೊತ್ತು ತಾನೆ ನಿನಗೆ ? ”

“ ಏನಪ್ಪಾ ಕಿರಕೇಟು ಅಂದರೆ ? ”

ಈ ಅಜ್ಜಾನವನ್ನು ಕಂಡು ಸ್ವಾಮಿ ಅವಾಕ್ಯಾದ. “ ಏನು, ಕ್ರಿಕೆಟ್ ಅಂದರೆ ನಿನಗೆ ಗೊತ್ತೇ ಇಲ್ಲವೋ? ಅಥವಾ ಬೇಕು ಬೇಕಂತ ಹೇಳ್ತಿದ್ದೀಯೋ ? ”

“ ಅದೇನೋ ಗೊತ್ತಿಲ್ಲಾಪ್ಪ ನನಗೆ ”

“ ನೋಡಜ್ಜಿ, ‘ ನನಗೆ ಗೊತ್ತಿಲ್ಲ, ನನಗೆ ಗೊತ್ತಿಲ್ಲ ’ ಎಂದು ಸುಮ್ಮನೆ ಬೊಗಟ್ಟಾಹೋಗಬೇಡ, ಗುಲ್‌ಷನ್ ಹಾಗೆ. ನಿಮ್ಮ ಕಾಲದಲ್ಲಿ ಹುಡುಗರು ನಾಯಂಕಾಲ ಏನು ಮಾಡ್ತಾ ಇದ್ದರೋ? ಇಪ್ಪತ್ತುನಾಲ್ಕು ಗಂಟೆಯ ಕಾಲವೂ ಮೂಗು ಹಿಡಿದುಕೊಂಡು ಜಪ ಮಾಡ್ತಾ ಇದ್ದರೇನೋ ? ” ಸ್ವಾಮಿ ಒಂದು ಗಳಿಗೆ ಆಲೋಚಿಸಿ ನೋಡಿದ. ಅಜ್ಜಿಯನ್ನು ಈ ಅಜ್ಜಾನಾಂಬುಧಿಯಿಂದ ತಾಪಾಡುವುದು ತನ್ನ ಪರಮ ವವಿತ್ರ ಕರ್ತವ್ಯವೆಂದು ಅವನಿಗೆ ತೋರಿತು. ಆದುದರಿಂದ ಅವನು, ಕ್ರಿಕೆಟ್ ಆಟದ ಧೈಯಗಳು, ತತ್ವಗಳು ಮತ್ತು ಆ ಆಟದ ಸಂದೇಶ ಇವುಗಳನ್ನು ಕುರಿತು ಅಜ್ಜಿಗೆ ದೊಡ್ಡದಾಗಿ ಉಪದೇಶ ಮಾಡಿದ. ಅಲ್ಲದೆ ಕ್ರಿಕೆಟ್ ಜಗತ್ತಿನ ಮಹಾವಿಭೂತಿಗಳ ಪರಿಚಯವನ್ನು ಮಾಡಿಸಿಕೊಟ್ಟ. ಒಂದೊಂದು ವಾಕ್ಯವಾಡಿದ ಮೇಲೂ “ ಗೊತ್ತಾಯಿತೆ ” ಎಂದು ಕೇಳುತ್ತಿದ್ದ. ಅವನು ಹೇಳಿದುದರಲ್ಲಿ ಸೇಕಡ ಎರಡೂಕಾಲು ಪಾಲು ಕೂಡ ಅಜ್ಜಿಯ ತಲೆಗೆ ಹತ್ತದೆ ಹೋದರೂ ಸಹ ಆಕೆ ಪ್ರತಿಸಲವೂ ಹೂಗುಟ್ಟುತ್ತಿದ್ದಳು. ಕೊನೆಯಲ್ಲಿ ಸ್ವಾಮಿಯು, ತಮ್ಮ ಎಂ. ಸಿ. ಸಿ. ಟೀಮಿನ ಚರಿತ್ರೆಯನ್ನೂ ಅದರ ಮಹತ್ವವನ್ನೂ ವರ್ಣಿಸಿದ. “ ರಾಜಂ ಇಲ್ಲದೆ ಹೋಗಿದ್ದರೆ, ಅಜ್ಜಿ, ನಾವು ಎಲ್ಲಿರಬೇಕಾಗಿತ್ತೋ ಏನೋ! ನಮ್ಮ ಟೀಮಿಗಾಗಿ ಅವನು ನೂರಾರು ರೂಪಾಯನ್ನು ನೀರು ಚೆಲ್ಲಿದ ಹಾಗೆ ಚೆಲ್ಲಿದ್ದಾನೆ.

ಬ್ಯಾಟು ಬಾಲು ಕೊಂಡುಕೊಳ್ಳೋದೇನು ಬಿಟ್ಟೇನೆ? ಅವನ ಪೆಟ್ಟಿಗೆ ತುಂಬ ದುಡ್ಡು ತುಂಬಿಕೊಂಡಿದ್ದಾನಜ್ಜಿ. ನಮ್ಮ ಟೀಮಿನ ವಿಷಯ ಗೌಮೆಂಟ್‌ನವರಿಗೂ ಗೊತ್ತು. ಬೇಕಾದರೆ, ಎಂ. ಸಿ. ಸಿ. ಕ್ಯಾಪ್‌ಟನ್, ಮಾಲ್ಗುಡಿ ಎಂದು ಒಂದು ಕಾಗದ ಬರಿ, ನೇರವಾಗಿ ನಮಗೆ ತಲಪೋತ್ತೆ. ನೋಡ್ತಾ ಇರು, ಮಾಲ್ಗುಡಿಯಲ್ಲಿ ಎಲ್ಲರನ್ನೂ ಸೋಲಿಸಿ ಟೋರ್ಮೆಂಟ್‌ನಲ್ಲಿ ಕಪ್‌ನ ನಾವೇ ಗಿಟ್ಟಿಸ್ತೀವಿ. ಇನ್ನೊಂದು ಕೆಲವು ದಿನ ಆಗಲಿ. ಕ್ರಿಕೆಟ್ ಅಂದರೇನು ಅನ್ನೋದನ್ನು ಆ ಮದರಾಸ್‌ನವರಿಗೂ ಹೇಳಿಕೊಡ್ತೀವಿ” ಕೊನೆಯದಾಗಿ ಎಚ್ಚರಿಕೆಯ ಮಾತೊಂದನ್ನು ಸೇರಿಸಿದ: “ಬೀದೀಲಿ ಹೋಗೋವರೆಲ್ಲ ನಮ್ಮ ಟೀಮಿಗೆ ಸೇರೋಹಾಗಿಲ್ಲ, ಅದನ್ನು ತಿಳಿದುಕೋ.”

ಮಗುವನ್ನು ಎತ್ತಿಕೊಂಡು ಅಪ್ಪ ಅಜ್ಜಿಯ ಕೋಣೆಗೆ ಬಂದರು. “ಯಾವುದರ ಮೇಲಯ್ಯ ನೀನು ಲೆಕ್ಚರ್ ಕೊಡ್ತಾ ಇರೋದು?” ಎಂದು ಸ್ವಾಮಿಯನ್ನು ಕೇಳಿದರು

ಅಪ್ಪ ಬಂದುದನ್ನು ಸ್ವಾಮಿ ನೋಡಿರಲಿಲ್ಲ. ಆದುದರಿಂದ ಅಪ್ಪ ಮಾತನಾಡಿದ ಕೂಡಲೆ ಅವನು ಬೆಚ್ಚಿಬಿದ್ದ. “ಏನೂ ಇಲ್ಲಾಪ್ಪ. ಅ.... ಅ....ಏನೂ ಇಲ್ಲ.”

“ಇರಲಿ, ಸರವಾ ಇಲ್ಲ, ಹೇಳು. ನಾವೂ ಕೇಳೋಣವಂತೆ.”

“ಏನೂ ಇಲ್ಲ....ಅಜ್ಜಿಗೆ ಕ್ರಿಕೆಟ್ ಎಂದರೇನೂ ಅಂತ ತಿಳಕೋ ಬೇಕೊಂತ ಆಸೆಯಾಯ್ತಂತೆ. ನಾ ಹೇಳ್ತಾ ಇದ್ದೆ.”

“ಓಹೋ ಹಾಗೇನು? ಅಮ್ಮ ಯಾವಾಗ ಆಟಗಾತಿ ಆದಳು? ಕ್ರಿಕೆಟ್ ಪಾಂಡಿತ್ಯ ತುಂಬಿದನೇ ನಮ್ಮ ಸ್ವಾಮಿ ನಿನ್ನ ನೆತ್ತಿಗೆ?”

ಅಜ್ಜಿ ಹೇಳಿದಳು: “ಸುಮ್ಮನೆ ಹುಡುಗನ್ನ ಗೋಳುಹುಯ್ದುಕೋ ಬೇಡವೋ. ಅವನಿಗೆ ನಾನೂ ಅಂದ್ರೆಪ್ರಾಣ. ಪಾಪ! ಏನೇನೋ ಹೇಳ್ತಾ ಇದ್ದಾನೆ ಅಷ್ಟು ಹೊತ್ತಿನಿಂದಲೂ. ಇನ್ನೇನು, ನೀನು ಎಂದಾದರೂ ಏನಾದರೂ ಹೇಳಿದ್ದು ಅಷ್ಟರಲ್ಲೇ ಇದೆ....ನೀವೆಲ್ಲ ದೊಡ್ಡ ಮನುಷ್ಯರಾಗಿ ಬಿಟ್ಟಿದ್ದೀರಪ್ಪ....”

ಪುಟ್ಟಮಗುವಿನ ಕಡೆ ತೋರಿಸಿ, ಅಪ್ಪ ಹೇಳಿದರು, “ಇನ್ನೊಂದು ಕೆಲವು ದಿನ ತಡಿ. ಇವನು ನಿನಗೆ ಪ್ರಸಂಚದಲ್ಲಿರೋ ವೇದಾಂತ

ರಾಜಕೀಯ ಎಲ್ಲಾನೂ ಹೇಳಿಕೊಡ್ತಾನೆ.” ಮಗುವಿನ ಕೆನ್ನೆಯನ್ನು ಅಪ್ಪ ಮೊಟ್ಟಗೆ ಜಿಗುಟೆದರು. ಮಗು ತನ್ನ ಒಂಟಿ ಹಲ್ಲನ್ನು ತೋರಿಸಿಕೊಂಡು ‘ಗಿಗಿಗಿಗಿ’ ಎಂದು ನಕ್ಕಿತು. “ನೋಡಿದೆಯಾಮ್ರಾ, ಕಿವಿಕೊಟ್ಟು ಕೇಳು. ಆಗಲೇ ಲೆಕ್ಚರ್ ಹೊಡೀತಿದ್ವಾನೆ” ಎಂದರು ಅಪ್ಪ. ಮಗುವನ್ನು ಎತ್ತಿ ಕೊಳ್ಳುವುದಕ್ಕೆಂದು ಅಜ್ಜಿ ಕೈ ಚಾಚಿದಳು. ಆದರೆ ಅಪ್ಪ ಮಗುವನ್ನು ತಮ್ಮ ಎದೆಗೆ ಅವುಚಿಕೊಂಡು, “ಇಲ್ಲ, ಇಲ್ಲ. ನಾನಿವನ್ನ ಬಿಡೊಲ್ಲ. ಆಫೀಸಿನಿಂದ ಮನೆಗೆ ಬೇಗ ಬಂದಿರೋದೇಕೆ ಅಂದುಕೊಂಡಿದ್ದೀಯಾ? ನಿನ್ನ ಕೈಗೆ ಕೊಟ್ಟುಬಿಡಲೇ ಇವನ್ನ?...ಬಾರೋ ಸ್ವಾಮಿ, ಊಟ ಮಾಡೋಣಂತೆ...ಅದುಹೋಗಲಿ...ನಿಮ್ಮ ತಾಯಿ ಎಲ್ಲಿ?” ಎಂದರು.

೨

ಸ್ವಾಮಿಯ ನಡವಳಿಕೆ ಕ್ಯಾಪ್ಟನ್‌ಗೆ ಸರಿಬೀಳಲಿಲ್ಲ. “ಸ್ವಾಮಿ, ನಿನಗೆ ವಸಟ್ಟಾರ ಬೇಕಾಗಿದೆ ಅಂತ ಕಾಣುತ್ತೆ. ಆಟಕ್ಕೆ ನೀನು ಗಮನಕೊಡುತ್ತಿಲ್ಲ. ಪ್ರಾಕ್ಟೀಸಿಗೇ ಬರುತ್ತಿಲ್ಲ ನೀನು” ಎಂದು ಸ್ವಾಮಿಗೆ ಎಚ್ಚರಿಕೆಯಿತ್ತ.

“ಏನು ಮಾಡೋದೋ, ಹಾಳು ಬೋರ್ಡು ಸ್ಕೂಲು”

“ಹೋಗಿ ಅದಕ್ಕೆ ಸೇರೂ ಅಂತ ಹೇಳಿದವರು ಯಾರು? ಅವರೇನೂ ನಿನ್ನ ಹತ್ತಿರ ಬಂದು ದಯಮಾಡಿಸಬೇಕು ಅಂತ ಅಕ್ಷತೆ ಕೊಡಲಿಲ್ಲ. ಅದು ಹೋಗಲಿ. ನಾನು ಹೇಳೋದನ್ನ ಕೇಳು. ಬ್ರಾಡ್‌ಮರ್, ಟೀಟ್, ಹಾಬ್ಸ್ ಇವರೂ ಕೂಡ ದಿನವೂ ಮೂರುನಾಕು ಗಂಟೆ ಪ್ರಾಕ್ಟೀಸು ಮಾಡಿಕೋತಾರಂತೆ. ಅವರಿಗಿಂತ ದೊಡ್ಡ ಮನುಷ್ಯನೋ ನೀನು?”

“ಕ್ಯಾಪ್‌ಟನ್, ನನ್ನ ಮಾತು ಸ್ವಲ್ಪ ಕೇಳೋ. ಐದು ಗಂಟೆಯೊಳಗೆ ಫೀಲ್ಡಿಗೆ ಬರಬೇಕೂ ಅಂತ ಇಷ್ಟಿಲ್ಲದೆ ಪ್ರಯತ್ನಮಾಡ್ತೀನಿ. ಆದರೆ ಏನು ಹೇಳಲಿ? ನಮ್ಮ ಸ್ಕೂಲು ಟೈಂಟೀಬಲ್ಲು ತುಂಬ ಅಧ್ವಾನ್ನ...”

ಏನಾದರೂ ಮಾಡಲೇಬೇಕಾಯಿತು. ಕ್ಯಾಪ್‌ಟನ್‌ನು ಸ್ವಾಮಿಯನ್ನು ಕುರಿತು “ನೋಡು, ನಿಮ್ಮ ಹೆಡ್‌ಮೇಸ್ಟರನ್ನು ನೋಡಿ, ಮ್ಯಾಚ್ ಮುಗಿಯೋ ವರೆಗೂ ಡ್ರಿಲ್ ಕ್ಯಾಸಿಗೆ ರಜಾ ಕೊಡಬೇಕು ಅಂತ ಕೇಳು”

ಎಂದು ಸೂಚಿಸಿದ. ಹೇಳುವಷ್ಟು ಸುಲಭವಾಗಿರಲಿಲ್ಲ ಆ ಕೆಲಸ. ಹಾಗೆಂದು ಸ್ವಾಮಿ ತಿಳಿಸಿದ. ಮುದಿಗೂಬೆಯಂಥ ಆ ಹೆಡ್‌ಮೇಷ್ವರ ಮುಖ, ಆತನ ಸಣ್ಣ ಕೊಳಕು ಕನ್ನಡಕ ಎಲ್ಲವೂ ಅವನ ಮನಸ್ಸಿನಲ್ಲಿ ಪ್ರತ್ಯಕ್ಷವಾದುವು....

“ಆ ಪಿಶಾಚಿಯನ್ನು ನೋಡುವುದಕ್ಕೆ ನನಗೆ ಭಯಾಪ್ತ—ಆ ಮೇಲೆ ಸೆಕೆಂಡ್ ಫಾರಂನಿಂದ ಪ್ಯಾಸೇ ಮಾಡಿಸದೆ ಅಲ್ಲೇ ನಿಲ್ಲಿಸಿಬಿಡ್ತಾನೆ.”

“ಏನು? ನಿಮ್ಮ ಹೆಡ್‌ಮೇಷ್ವರೂ ಅಂದರೆ ನಿನಗೆ ಅಷ್ಟೊಂದು ಭಯವೆ! ಒಂದುಸಕ್ಷ ನಾನು ಬಂದು ನೋಡಿದೇ ಅಂತ ಇಟ್ಟುಕೊ.”

“ಬೇಡಾಪ್ಪಾ, ದಯವಿಟ್ಟು ಬೇಡ. ಅವನೆಷ್ಟು ನೀಚ ಆನ್ನೋದು ನಿನಗೆ ಗೊತ್ತಿಲ್ಲ. ನಿನ್ನ ಬೈಯ್ದು ಬಿಡಬಹುದು. ಅಲ್ಲದೆ ನೀನು ಹೋದ ಮೇಲೆ ಖಂಡಿತವಾಗಿ ನನ್ನನ್ನ ಕೊಂದುಹಾಕಿಬಿಡ್ತಾನೆ. ನನಗೆ ಗೊತ್ತು.”

“ಇದೇನೋ ಸ್ವಾಮಿ? ಏನೇನೋ ಮಾತಾಡ್ತಿದೀಯಲ್ಲೋ! ಹಾಗಾದರೆ ನಾವೇನು ಮಾಡೋದು ಅಂತೀಯು? ಓಂ ಸುರುಮಾಡಿ ಎರಡು ತಿಂಗಳಾಗ್ತಾ ಬಂತು. ನೀನು ಹತ್ತು ದಿನ ಕೂಡ ಬಂದಿಲ್ಲ.”

ಪೌಳಿಗೋಡೆಯ ಮೇಲೆ ಮಲಗಿದ್ದ ಮಣಿ ಈ ಸಂಭಾಷಣೆಯಲ್ಲಿ ತಲೆಹಾಕಿದ “ನಿಮ್ಮ ಹೆಡ್‌ಮೇಷ್ವರು ಏನು ಮಾಡಬಲ್ಲನೋ ನಾನೂ ಒಂದು ಕೈ ನೋಡೇಬಿಡ್ತೀನಿ ಅಥವಾ ಹೌದು ಅನ್ನಬೇಕು ಅವನು, ಅಥವಾ ಇಲ್ಲ ಅನ್ನಬೇಕು. ನಿನ್ನನ್ನೇನಾದರೂ ಮುಟ್ಟಿಗಿಟ್ಟಿದನೋ ನಾನು ಅವನನ್ನ ಭೂಗತಮಾಡಿಬಿಡ್ತೀನಿ. ಬಹಳ ದಿನದಿಂದ ನನ್ನ ಗದೇಗೆ ಯಾವ ಕೆಲಸಾನೂ ಸಿಕ್ಕಿಲ್ಲ.”

ರಾಜನ ತಡೆಯುವ ಹಾಗೇ ಇರಲಿಲ್ಲ ಮಾರನೆಯ ದಿನ ಬಂದು ಹೆಡ್‌ಮೇಷ್ವರನ್ನು ನೋಡಿಯೇ ತೀರುತ್ತೇನೆಂದು ಪಟ್ಟು ಹಿಡಿದುಬಿಟ್ಟ ಅವನು. ತನ್ನ ಕ್ಯಾಸಿಗೆ ಒಂದೆರಡು ಪಿರೀಡು ಚಕ್ಕರ್ ಹೊಡೆದರೂ ಪರವಾ ಇಲ್ಲ. ತಾನೂ ಬರ್ತೀನಿ ಎಂದು ಮಣಿ ಹೇಳಿದ. ನಿನ್ನ ಕೆಲಸ ನೀನು ನೋಡಿಕೋ ಎಂದು ರಾಜಂ ಅವನಿಗೆ ಬುದ್ಧಿ ಹೇಳಿದ.

ಮಾರನೆಯ ದಿನ ಬೆಳಿಗ್ಗೆ ಒಂಬತ್ತೊವರೆಯಾಗಿದೆ. ಸ್ವಾಮಿನಾಥ ಐದು ನಿಮಿಷದ ಹೊತ್ತು ಕಣ್ಣುಗಳನ್ನು ಬಲವಾಗಿ ಉಜ್ಜಿಕೊಂಡು ತಲೆ ನೋವೂ ಎಂದು ಮುಲುಗುತ್ತ ಕೂತುಕೊಂಡ. ಅಪ್ಪ ಬಂದು ನೆತ್ತಿಯನ್ನು

ಮುಟ್ಟಿನೋಡಿ, “ ಹೋಗಿ ಒಂದಷ್ಟು ತಣ್ಣೀರು ಎರಚಿಕೋ ನೆತ್ತಿಗೆ ಎಲ್ಲಾ ಸರಿಹೋಗುತ್ತೆ ” ಎಂದರು.

“ ಆಗಲೇ ಅಪ್ಪಾ ” ಎಂದು ಹೇಳಿ ಸ್ವಾಮಿ ಮನೆಯೊಳಕ್ಕೆ ಹೋದ ಅಪ್ಪನ ರೂಮಿನ ಹೊರಗಡೆ ಒಂದು ನಿಮಿಷ ನಿಂತು ಯೋಚಿಸಿದ ತಣ್ಣೀರು ಎರಚಿಕೊಂಡರೆ ತಲೆನೋವು ಹೋಗುವುದಾದರೆ ತಾನು ಅದನ್ನು ಮಾಡುವುದಿಲ್ಲ ಎಂದು ತೀರ್ಮಾನಿಸಿದ. ಜ್ವರ ಬರಲಿ ಎನ್ನುವುದೇ ಅವನ ಬಯಕೆಯಾಗಿತ್ತು. ಹೆಡ್‌ಮೇಷ್ವರನ್ನು ನೋಡುವುದಕ್ಕೆ ರಾಜಂ ಅವತ್ತು ಬರುವವನಾಗಿದ್ದ. ಆದ್ದರಿಂದ ತಾನು ಸ್ಕೂಲಿಗೆ ಹೋಗಬಾರದು. ಮತ್ತೆ ಒಳಗೆ ಹೋಗಿ, “ ಅಪ್ಪಾ, ತಣ್ಣೀರೆರಚಿಕೋ ಅಂದರಾ ? ” ಎಂದು ಕೇಳಿದ “ ಹೂ ”

“ ತಣ್ಣೀರೆರಚಿಕೊಂಡರೆ ನಿಮೋನಿಯಾ ಬಂದುಬಿಡೊಲ್ಲವೆ ? ನನಸ್ವಲ್ಪ ಜ್ವರಾನೂ ಇರೋಹಾಗಿದೆ.”

ಅಪ್ಪ ಅವನ ನಾಡಿ ಹಿಡಿದು ನೋಡಿ, “ ನೋಡು, ಸ್ಕೂಲಿಗೆ ಓಡಿ ಹೋಗು, ಎಲ್ಲಾ ವಾಸಿಯಾಗಿಬಿಡುತ್ತೆ ” ಎಂದರು. ಕಲ್ಲನ್ನು ಹಿಂಡಿ ಹಾಕಿ ನ್ನಾದರೂ ತೆಗೆಯಬಹುದು; ಅಪ್ಪನ ಬಾಯಿಂದ ಸ್ಕೂಲಿಗೆ ಹೋಗಲು ಉಳಿದುಕೊಳ್ಳಲು ಅಪ್ಪಣೆ ಹೊರಡಿಸುವುದು ಆಗದಮಾತು.

ಸ್ವಾಮಿ ನೆಟ್ಟಗೆ ಅಜ್ಜಿಯ ಹತ್ತಿರಹೋದ ಅಜ್ಜಿಯ ಕಿವಿಯಲ್ಲಿ “ ಅಜ್ಜಿ, ನಾನು ಸತ್ತುಹೋದರೆ ನನ್ನ ಹೆಣವನ್ನೇ ಸ್ಕೂಲಿಗೆ ಕಳಿಸ್ತಾರೇಂ? ಕಾಣುತ್ತೆ ಅಪ್ಪ ” ಎಂದು ದೂರು ಹೇಳಿದ. “ ಬಿಡ್ತು ಬಿಡ್ತು ಅನ್ನು ಬೆಳಗ್ಗೆ ಎದ್ದು ಎಂಥ ಮಾತೋ ನೀನಾಡೋದು ? ” ಎಂದು ಅಜ್ಜಿ ಗಲಾಟೆ ಮಾಡಿದಳು.

“ ಅಲ್ಲಾ ಮತ್ತೆ, ನೋಡಜ್ಜಿ. ಜ್ವರ ಸುಡತಾ ಇದೆ. ಆದರೂನು ನಾನು ಸ್ಕೂಲಿಗೆ ರಜಾ ತೊಗೋ ಕೂಡದಂತೆ.”

“ ಬೇಡಪ್ಪ, ಹೋಗಬೇಡ ” ಎಂದಳು ಅಜ್ಜಿ. ಅಮ್ಮನನ್ನು ಕರೆದು, “ ಮಗೂಗೆ ಜ್ವರ ಬಂದಿದೆ. ಅವನು ಈವತ್ತು ಸ್ಕೂಲಿಗೆ ಹೋಗೋದು ಬೇಡಾ ” ಎಂದಳು.

“ ಜ್ವರ ಬಂದುಬಿಟ್ಟಿದೆಯೇ ? ” ಅಮ್ಮನಿಗೆ ಬಹಳ ಚಿಂತೆಯ.

ಯಿತು. ಸ್ವಾಮಿಯ ಮೈ ಮುಟ್ಟಿ ನೋಡಿ, “ಅಯ್ಯೋ ಅಯ್ಯೋ. ಸುಡುತ್ತಾ ಇದೆ” ಎಂದಳು. ಸ್ವಾಮಿನಾಥ ತುಂಬ ದೈನ್ಯವಾಗಿ, “ಹಾಲಿ ದ್ದರೆ ಒಂದಷ್ಟು ಕೊಡಮ್ಮ, ಸ್ಕೂಲಿಗೆ ಹೊತ್ತಾಗ್ತಾ ಇದೆ” ಎಂದ. ಈ ಸಲಹೆಯನ್ನು ಅಮ್ಮ ತಿರಸ್ಕರಿಸಿದಳು. ಸ್ವಾಮಿನಾಥ ಕ್ಷೇಣ ಸ್ವರದಲ್ಲಿ “ಬೇಡಮ್ಮ, ಅಪ್ಪ ಬೈತಾರೆ. ಹೋಗ್ತೀನಿ” ಎಂದ. ಅಮ್ಮ ಒಂದು ಹಾಸಿಗೆ ತಂದು ಹಾಸಿಕೊಟ್ಟು ದಸಬುಸನೆ ಅಪ್ಪನ ರೂಮಿಗೆ ಓಡಿದಳು. ಬಾಗಿಲು ತೆಗೆದು, “ಸ್ವಾಮಿಗೆ ಜ್ವರ ಬಂದು ಬಿಟ್ಟಿದೆ. ಅವನು ಇವತ್ತು ಸ್ಕೂಲಿಗೆ ಹೋಗೋದು ಬೇಡ” ಎಂದು ಹೇಳಿದಳು.

“ಅವನ ಟೆಂಪರೇಚರ್ ತೋಗೊಂಡೆಯೇನು?”

“ಇನ್ನೂ ಇಲ್ಲ. ಒಂದು ದಿನ ಸ್ಕೂಲಿಗೆ ಹೋಗದೆ ಹೋದರೆ ಏನು ಮಹಾ ಕೊಳ್ಳೆ ಹೋಗೊತ್ತೋ!”

“ಏನೇ ಆಗಲಿ ಅವನ ಟೆಂಪರೇಚರ್ ನೋಡು” ತನ್ನ ಮಾತಿನಲ್ಲ ಡಗಿದ್ದ ವ್ಯಂಗ್ಯ ಎಲ್ಲಿ ಹೆಂಡತಿಗೆ ತಿಳಿಯುತ್ತದೆಯೋ ಎಂದು, ಅದನ್ನು ಮರಸುವುದಕ್ಕೋಸ್ಕರ, “ಇನ್ನೇನೂ ಇಲ್ಲ, ಡಾಕ್ಟರು ಗೀಕ್ಟರನ್ನೇನಾ ದರೂ ಕರಕೊಂಡು ಬರಬೇಕೋ ಎಂದು ತಿಳಿದುಕೊಳ್ಳೋದಕ್ಕೆ” ಎಂದು ಸೇರಿಸಿದರು.

ಸ್ವಾಮಿಯ ಬಾಯೊಳಗೊಂದು ಧರ್ಮಾಮೀಟರಿಟ್ಟು ಅರ್ಧ ನಿಮಿಷದ ಮೇಲೆ ತೆಗೆದು ನೋಡಿದರೆ ನಾರ್ಮಲ್‌ಲೇ ಇತ್ತು. ಅಮ್ಮ ಅದನ್ನು ನೋಡಿ ಸ್ವಾಮಿಯ ಬಾಯೊಳಗೆ ಇನ್ನೊಮ್ಮೆ ತುರುಕಿದಳು. ಮತ್ತೆ ನಾರ್ಮಲ್ ತೋರಿಸಿತು. ಅಪ್ಪನ ಹತ್ತಿರ ತೆಗೆದುಕೊಂಡು ಹೋದಳು. “ನಾರ್ಮಲ್” ಎಂದರು ಅಪ್ಪ. “ನನಗೆ ಗೊತ್ತಿಲ್ಲವೇ?” ಎಂದು ಸೇರಿಸಬೇಕೊಂತ ಅವರಿಗೆ. ಆದರೆ ತಡೆದುಕೊಂಡರು. ಅಮ್ಮ ಬಿಟ್ಟಾಳೆಯೇ? “ಈ ಧರ್ಮಾಮೀಟರ್ ಕೆಟ್ಟುಹೋಗಿರಬೇಕು. ಸ್ವಾಮಿಗೆ ಜ್ವರ ಇದೆ. ನನ್ನ ಕೈಗಿಂತ ಧರ್ಮಾಮೀಟರ್ ಬೇಕೇ? ನೂರೊಂದು ಡಿಗ್ರಿ ಜ್ವರ ಇದೆ ಈಗ. ಬೇಕಾದರೆ ಪ್ರಮಾಣ ಮಾಡ್ತೀನಿ.”

“ಇರಬಹುದು” ಎಂದರು ಅಪ್ಪ.

ಅಂತೂ ಇಂತೂ, ಸ್ಕೂಲಿನಲ್ಲಿರಬೇಕಾದ ಹೊತ್ತಿಗೆ ಸ್ವಾಮಿನಾಥ

ಹಾಯಾಗಿ ಕಣ್ಣು ಮುಚ್ಚಿಕೊಂಡು ಹಾಸಿಗೆಯ ಮೇಲೆ ಮಲಗಿದ್ದ. ಹೆಜ್ಜೆಯ ಸದ್ದಾಯಿತು. ಸ್ವಾಮಿ ಕಣ್ಣು ತೆರೆದು ನೋಡಿದ. ಅಪ್ಪ ಹಾಸಿಗೆ ಹತ್ತಿರ ನಿಂತು, ತಗ್ಗು ದನಿಯಲ್ಲಿ “ ಬಲು ಅದೃಷ್ಟ, ಕಣೋ ನಿನ್ನದು. ಸ್ಕೂಲಿಗೆ ಹೋಗೊಲ್ಲ ಅಂದರೆ ಸಾಕು, ನಿನ್ನ ಪರವಾಗಿ ಲಾಯರ್‌ಗಿರಿ ವಹಿ ಸೋದಕ್ಕೆ ಮನೇಲಿ ಎಷ್ಟು ಜನ ಸಿದ್ಧವಾಗಿರಾರೆ? ಅಬ್ಬ ” ಎಂದರು. ಹೀಗೆ ನಿಷ್ಕಾರಣವಾಗಿ ತನ್ನ ಮೇಲೆ ಧಾಳಿ ಮಾಡುವುದು ಸ್ವಾಮಿಯ ಮನಸ್ಸಿಗೆ ಒಪ್ಪಲಿಲ್ಲ. ಕಣ್ಣು ಮುಚ್ಚಿಕೊಂಡು ಮೆಲ್ಲಗೆ ನರಳುತ್ತ ಗೋಡೆಯ ಕಡೆಗೆ ತಿರುಗಿಕೊಂಡು ಬಿಟ್ಟ. —

ಮಧ್ಯಾಹ್ನದ ವೇಳೆಗೆ ಸ್ವಾಮಿಗೆ ಹಾಸಿಗೆಯೆಂದರೆ ಬೇಜಾರು ಹಿಡಿದು ಬಿಟ್ಟಿತು. ಸಾಯಂಕಾಲ ಕೂಡ ಹಾಸಿಗೆಯಲ್ಲೇ ಹೇಗೆ ಮಲಗಿರುವುದಪ್ಪಾ ಎಂದು ಅವನಿಗೆ ದಿಗಲಾಯಿತು. ಅಷ್ಟೇ ಅಲ್ಲ. ರಾಜಂ ಬೆಳಿಗ್ಗೆಯೇ ಸ್ಕೂಲಿಗೆ ಬಂದು ಹೊರಟು ಹೋಗಿರುತ್ತಾನೆ.

ಅಮ್ಮನ ಹತ್ತಿರ ಹೋಗಿ “ ಸ್ಕೂಲಿಗೆ ಹೋಗುತ್ತೇನಮ್ಮ ” ಎಂದು ತಿಳಿಸಿದ. ಅಮ್ಮ ಕೂಡಲೆ ಪ್ರತಿಭಟಿಸಿದಳು. ನಾಡಿ, ಹಣೆ, ಕತ್ತು ಎಲ್ಲ ಮುಟ್ಟಿನೋಡಿ, “ ಬೆಳಿಗ್ಗೆ ಗಿಂತ ವಾಸಿ, ಆದರೂ ಸ್ಕೂಲಿಗೆ ಹೋಗೋ ಸ್ಥಿತೀ ಲಿಲ್ಲ ” ಎಂದಳು. “ ಎಲ್ಲಾ ಸರಿಯಾಗಿದ್ದೀನಮ್ಮ, ನೀನು ಕೂಗಾಡ ಬೇಡ ” ಎಂದು ಹೇಳಿ ಸ್ಕೂಲಿಗೆ ಹೊರಟ ಸ್ವಾಮಿ.

ಸ್ಕೂಲಿಗೆ ಹೋಗುವ ದಾರಿಯಲ್ಲ ರಾಜಂ ಮಣಿ ಸಿಕ್ಕಿದರು. ಮಣಿಯ ಕಂಕುಳ ಕೆಳಗೆ ಅವನ ಗದೆ ಇತ್ತು. ಅವರಿಬ್ಬರೂ ಸೇರಿ ಏನೋ ಭಾರಿ ಅನಾಹುತ ನಡೆಸಿಬಿಟ್ಟಿರಬಹುದೆಂದು ಸ್ವಾಮಿಗೆ ಭಯವಾಯಿತು.

“ ಭೇಷ್. ಬಹಳ ಗಟ್ಟಿಗ ಕಾಣೋ ನೀನು! ಎಲ್ಲಿಗೆ ಹೋಗಿ ದ್ದೆಯೋ ಬೆಳಿಗ್ಗೆ? ” ಎಂದು ರಾಜಂ ಕೇಳಿದ.

“ ಹೆಡ್ ಮೇಷ್ಟರನ್ನು ನೋಡಿದ್ದೀಯೇನೋ ರಾಜಂ? ”

“ ಇನ್ನೂ ಇಲ್ಲ. ನೀನು ಬಂದಿರಲಿಲ್ಲಾ ಅಂತ ಗೊತ್ತಾಯ್ತು. ಅದರಿಂದ ಅವರನ್ನು ನೋಡಲಿಲ್ಲ. ಅವರನ್ನು ಕಂಡು ಮಾತನಾಡುವಾಗ ನೀನಿರಬೇಕೋ ಬೇಡವೋ? ನಿನ್ನ ಕೆಲಸ ತಾನೇ ಇಷ್ಟಕ್ಕೂ! ”

ಸ್ವಾಮಿಯ ಫಜೀತಿ ಬೇಡ. ದಿಕ್ಕೇ ತೋಚಲಿಲ್ಲ ಅವನಿಗೆ. ಚೇತ

ರಿಸಿಕೊಂಡ ಮೇಲೆ “ ಮಣಿ ಅಲ್ಲಿ ನಿಂತುಕೊಂಡು ಏನು ಮಾಡುತ್ತಿದ್ದಾನೆ? ” ಎಂದು ಕೇಳಿದ.

“ ನನಗೆ ಗೊತ್ತಿಲ್ಲವು. ನಾನು ಬರೋವೇಳೆಗೆ ನಿಮ್ಮ ಸ್ಕೂಲು ಬಾಗಿಲ ಹತ್ತಿರ ಗದೆ ಹಿಡಕೊಂಡು ರೆಡಿಯಾಗಿದ್ದ. ಕ್ಲಾಸಿಗೆ ಚಕ್ಕರ್ ಹೊಡೆದುಬಿಟ್ಟಿದ್ದಾನೆ.”

“ ಮಣಿ, ನಿನಗೆ ಕ್ಯಾಸಿಲ್ಲವೇನೋ? ”

“ ಇದೆ, ನಾನು ಹೋಗಲಿಲ್ಲ ಅಷ್ಟೆ.”

“ ನಿನ್ನ ಗದೆ ಯಾಕೆ ತಂದಿದ್ದೀಯ? ”

“ ಸುಮ್ಮನೆ ”

ರಾಜಂ ಕೇಳಿದ: “ ನಿನ್ನೇನೇ ನಿನಗೆ ಹೇಳಿರಲಿಲ್ಲವೇನೋ, ಕ್ಯಾಸಿಗೆ ಹೋಗಿ ನಿನ್ನ ಕೆಲಸ ನೀನು ನೋಡಿಕೋ ಅಂತ? ”

“ ಅದೊಂದೂ ನನಗೆ ಜ್ಞಾವಕ ಇಲ್ಲ. ನಾನೂ ಬರೀನಿ ನಿನ್ನ ಜೊತೇಲಿ ಅಂತ ಅಂದಾಗ ನಿನ್ನ ಕೆಲಸ ನೀನು ನೋಡಿಕೊಂಡು ಬಿದ್ದಿರು ಅಂತ ನೀನು ಹೇಳಿದೆ. ನಾನೇನೂ ನಿನ್ನ ಜೊತೇಲಿ ಬಂದಿಲ್ಲವಲ್ಲ ಈಗ? ನಾನು ಸುಮ್ಮನೆ ಈ ಕಡೆ ಬಂದೆ. ನೀನೂ ಬಂದಿದ್ದೀಯ. ಇದು ಪಬ್ಲಿಕ್ ರಸ್ತೆ, ತಿಳಕೋ.” ಮಣಿಯ ಕುಚೋದ್ಯ ಅವರಿಗೆ ಬೇಕಾಗಿರಲಿಲ್ಲ. ಇಬ್ಬರ ಮನಸ್ಸೂ ಯಾವುದೋ ಗಾಢಾಲೋಚನೆಯಲ್ಲಿ ಮುಳುಗಿತ್ತು.

“ ಚಿಂತೆಪಟ್ಟುಕೋ ಬೇಡೋ, ನಿಮಗೆ ತೊಂದರೆಯಾದರೆ ನಾನಿ ದ್ದೀನಿ.” ಎಂದು ಮಣಿ ತಿಳಿಸಿದ.

“ ನೀನು ಅವನ ರೂಮಿಗೆ ಕಾಲಿಟ್ಟಿದ್ದೇ ಆದರೆ ಅವನು ಪೋಲೀಸಿ ನವರಿಗೆ ಹೇಳಿ ಕಳಿಸ್ತಾನೆ, ಖುಡಿತ ” ಎಂದ ಸ್ವಾಮಿನಾಥ್

ಸ್ಕೂಲಿನ ಗೇಟ್ ಹತ್ತಿರ ಬಂದರು. ಮಣಿಯು ಸ್ಕೂಲಿನೊಳಕ್ಕೆ ಕಾಲಿಡಕೂಡದು ; ಹೊರಟು ಹೋಗಬೇಕು, ಇಲ್ಲದೆ ಹೋದರೆ ರಸ್ತೆಯಲ್ಲಿ ನಿಂತಿರಬೇಕು, ಎಂದು ಅಪ್ಪಣೆ ಮಾಡಿ ರಾಜಂ ಒಳಗೆ ಹೋದ. ಸ್ವಾಮಿನಾಥನೂ ಹೋಗಲೇಬೇಕಾಯಿತು ಹೆಡ್ ಮೇಷ್ಟರ ರೂಮಿಗೆ.

ಹೆಡ್ ಮೇಷ್ಟರು ಮೊಣ ಕೈಯನ್ನು ಮೇಜಿನ ಮೇಲೆ ಊರಿ ಕೊಂಡು, ಅಂಗೈಯಲ್ಲಿ ತಲೆಯನ್ನು ಹಿಡಿದುಕೊಂಡು ಸಣ್ಣಗೆ ನಿದ್ರೆ ಹೊಡೀ

ತಿದ್ದರು. ಸಣ್ಣ ಕೋಣೆ. ಒಂದೇ ಕಿಟಕಿ. ಅದನ್ನು ತೆರೆದರೆ ಅಚ್ಚೆ ಕಡೆಯ ಅಂಗಡಿಗೆ ಸೇರಿದ ಹಳೆಯ ಗೋಡೆ ಕಾಣಿಸುತ್ತದೆ. ಕೋಣೆಯ ತುಂಬ ಮ್ಯಾಪುಗಳು, ಗ್ಲೋಬುಗಳು, ಜಾಮೆಟ್ಟಿ ಸಲಕರಣೆಗಳು ಅಸ್ತವ್ಯಸ್ತವಾಗಿ ಬಿದ್ದಿವೆ. ಹೆಡ್ ಮೇಷ್ಟ್ವರ ಬಿಳಿಯ ಬೆತ್ತ ಎರಡು ಶಾಯಿ ಕುಡಿಕೆಗಳ ನಡುವೆ ತಲೆಯಿಟ್ಟುಕೊಂಡು ಮಲಗಿದೆ. ಚಾವಣಿಯಲ್ಲಿದ್ದ ಗಾಜಿನ ಹೆಂಚಿನಿಂದ ಸೂರ್ಯಕಿರಣವೊಂದು ಹಾದುಬಂದು ನೇರವಾಗಿ ಹೆಡ್ ಮೇಷ್ಟ್ವರ ಮೂಗಿನ ಮೇಲೂ ಮೇಜಿನ ಮೇಲೂ ಬೀಳುತ್ತಿದೆ. ಹೆಡ್ ಮೇಷ್ಟ್ವರು ಕೇಳಿಯೂ ಕೇಳಿಸದಂತೆ ಹಿತವಾಗಿ ಮಿತವಾಗಿ ಗೊರಕೆ ಹೊಡೆಯುತ್ತಿದ್ದಾರೆ. ಆತ ಈ ಸ್ಥಿತಿಯಲ್ಲಿರಬಹುದೆಂದು ಎಣಿಸಿರಲಿಲ್ಲ.

“ ಏನು ಮಾಡೋದೋ? ” ಎಂದು ಸ್ವಾಮಿನಾಥ ಕಾಶಿಗೆ ಕೇಳಿಸುವಂಥ ಪಿಸು ಮಾತಿನಲ್ಲಿ ಕೇಳಿದ.

“ ಸ್ವಲ್ಪ ಇರು ” ಎಂದು ರಾಜಂ ಆಜ್ಞೆ ಮಾಡಿದ.

ಹತ್ತು ನಿಮಿಷ ಕಾದು ನೋಡಿದರು. ಆಮೇಲೆ ಕಾಲಿನಿಂದ ಸಣ್ಣ ಪುಟ್ಟ ಸದ್ದುಗಳನ್ನು ಮಾಡತೊಡಗಿದರು. ಹೆಡ್ ಮೇಷ್ಟ್ವರು, ಅಂಗೈ ಮಧ್ಯದಿಂದ ತಲೆಯನ್ನು ಎತ್ತದೆ, ಇದ್ದಲ್ಲಿಯೇ ಕಣ್ಣುಬಿಟ್ಟು, ಸುಮ್ಮನೆ ಇವರ ಕಡೆಯೇ ನೋಡಿದರು. ಗುರುತು ಹಿಡಿದಂತೆ ಕೂಡ ತೋರಿಸಿ ಕೊಳ್ಳಲಿಲ್ಲ. ಆ ಮೇಲೆ ಕಣ್ಣನ್ನು ಉಜ್ಜಿಕೊಂಡು ಹುಬ್ಬನ್ನು ಮೂರು ಸಲ ಎತ್ತಿ, ಬಲವಾಗಿ ಆಕಳಿಸಿ, ನಿದ್ರೆ ತುಂಬಿದಂಥ ದನಿಯಲ್ಲಿ, “ ನಿಮಗೆ ಕ್ಯಾಸಿಲ್ಲವೇನೋ? ” ಎಂದು ಕೇಳಿದರು. ಕನ್ನಡಕಕ್ಕಾಗಿ ತಡಕಾಡಿದರು ಸಿಕ್ಕಿತು. ಮೂಗಿಗೆರಿಸಿದರು. ಚಿತ್ರವೀಗ ಪೂರ್ಣವಾಯಿತು: ಮುದಿ ಗೂಬೆಯ ಮುಖ, ಕೊಳಕು ಕನ್ನಡಕ. ಹತ್ತು ಸ್ವಾಮಿನಾಥರು ಬರಲಿ, ನೂರು ಸ್ವಾಮಿನಾಥರು ಬರಲಿ; ಎಲ್ಲರಿಗೂ ದಿಗಿಲು ಹುಟ್ಟಬೇಕು. ತಿರುಗಿ ಕೇಳಿದರು. “ ಯಾವ ಕ್ಯಾಸೋ ನೀವು? ಮೇಷ್ಟ್ವರು ಬಂದಿಲ್ಲವೇನೋ? ”

“ ನಾನು ನಿಮ್ಮ ಸ್ಕೂಲಲ್ಲ ” ಎಂದು ರಾಜಂ ಜಬರ್ಧಸ್ತಿನಿಂದ ಹೇಳಿದ.

“ ಓಹೋ, ಹಾಗಾದರೆ ದೇವಲೋಕದಿಂದ ಇಳಿದು ಬಂದೆಯೋ? ”

“ನಾನು ಎಂ. ಸಿ. ಸಿ. ಕ್ಯಾಪ್‌ಟನ್ನು. ಮುಖ್ಯವಾದ ಕೆಲಸದ ಮೇಲೆ ನಿಮ್ಮನ್ನು ನೋಡೋದಕ್ಕೆ ಬಂದಿದ್ದೀನಿ” ಎಂದು ರಾಜಂ ತಿಳಿಸಿದ.

“ಏನದು ಅಂಥಾ ತಲೆಹೋಗೋ ವ್ಯವಹಾರ?”

“ಇಗೋ, ಇವನ ಹೆಸರು ಡಬ್ಲ್ಯು. ಎಸ್. ಸ್ವಾಮಿನಾಥ್ ಅಂತ. ನಿಮ್ಮ ಸ್ಕೂಲಿನ ಸೆಕೆಂಡ್ ಸಿ ನಲ್ಲಿ ಓದುತ್ತಿದ್ದಾನೆ.....”

“ನಮಸ್ಕಾರ, ಬಹಳ ಸಂತೋಷ” ಎಂದರು ಹೆಡ್ ಮೇಷ್ಟರು ಸ್ವಾಮಿನಾಥನ ಕಡೆ ತಿರುಗಿ. ಈಗ ಗೊತ್ತಾಯಿತು ಬೋರ್ಡ್ ಹೈ ಸ್ಕೂಲಿನ ಗುಟ್ಟಿನು ಎಂಬುದು ಎಂದುಕೊಂಡ ರಾಜಂ.

“ನಾನು ಎಂ. ಸಿ. ಸಿ. ಕ್ಯಾಪ್‌ಟನ್ನು.....”

“ಇನ್ನೂ ಸಂತೋಷ”

“ಇವನು ನನ್ನ ಟೀಮಿನಲ್ಲಿದ್ದಾನೆ. ಬಹಳ ಒಳ್ಳೆ ಬೋಲರು.....”

“ನೀನು ಒಳ್ಳೆ ಬೋಲರೋ?” ಎಂದು ಹೆಡ್ ಮೇಷ್ಟರು ಸ್ವಾಮಿ ನಾಥನ ಕಡೆ ತಿರುಗಿ ಕೇಳಿದರು.

“ಬಂದ ಸಂಗತಿ ಹೇಳೋನಿ” ಎಂದ ರಾಜಂ.

“ಸದ್ಯ, ಹೇಳಿವಾ, ನನಗೆ ಬೇಕಾದ್ದೂ ಅದೇ” ಎಂದು ಹೆಡ್ ಮೇಷ್ಟರು ನುಡಿದರು.

ರಾಜಂ ವಿವರಿಸಿದ: “ಇನ್ನೇನೂ ಇಲ್ಲ. ಈ ಸ್ವಾಮಿ ಬಹಳ ಒಳ್ಳೆಯ ಬೋಲರು. ಅವನಿಗೆ ಒಂದಷ್ಟು ಪ್ರಾಕ್ಟೀಸ್ ಬೇಕು. ಆದರೆ ನಿತ್ರಾನೂ ನಾಲ್ಕಾವರೆ ಆದ ಸೇಲೂನೂ ಅವನು ಸ್ಕೂಲಿನಲ್ಲೇ ಇರ ಬೇಕಾಗಿರೋದರಿಂದ, ಫೀಲ್ಡಿಂಗ್ ಜಾಗ್ರತೆ ಬರೋದಕ್ಕಾಗೊಲ್ಲ.....”

“ಅದಕ್ಕೆ ನಾನೇನು ಮಾಡಬೇಕಂತ?”

“ಇನ್ನೇನಿಲ್ಲ ಸಾರ್, ನಾಲ್ಕಾವರೆಗೆ ಸರಿಯಾಗಿ ಅವನು ಮನೇಗೆ ಹೋಗೋಕ್ಕೆ ಬಿಟ್ಟು ಬಿಡಬೇಕು. ಅಷ್ಟೇ.”

ಹೆಡ್ ಮೇಷ್ಟರು ಕುರ್ಚಿಯ ಬೆನ್ನಿಗೆ ಒರಗಿಕೊಂಡು ಮಾತಾಡದೆ ಕುಳಿತರು.

ರಾಜಂ ಮತ್ತೆ ಕೇಳಿದ: “ಏನು ಹೇಳೋರಿ ಸಾರ್, ಮಾಡಿಕೊಡ್ತೀ ರೋ ಇಲ್ಲವೋ?”

“ ಈ ಸ್ಕೂಲಿಗೆ ನೀನೋ ಹೆಡ್ ಮೇಷ್ಟರು, ನಾನೋ ? ”

“ ನೀವೇ ಹೆಡ್ ಮೇಷ್ಟರು. ಯಾರಿಲ್ಲಾಂತಾರೆ? ನಮ್ಮ ಆಲ್ಬರ್ಟ್ ಮಿರ್ಸೆ ಸ್ಕೂಲಲ್ಲಿ ನಾಲ್ಕೂವರೆ ಬೆಲ್ ಹೊಡೆದ ಮೇಲೆ ಒಂದು ನಿಮಿಷವೂ ನಿಲ್ಲಿಸಿಕೊಳ್ಳೊಲ್ಲ. ಆಟ ಆಡೋದಾದರೆ ಡ್ರಿಲ್ ಗೆ ಕೂಡ ಮಾಫಿ ಕೊಡ್ತಾರೆ.”

“ ಆ ಹೊಲೆಮಾದಿಗರ ಸ್ಕೂಲಿನ ಹೊಗಳಿಕೆ ಕೇಳೋದಕ್ಕಲ್ಲ ನಾನಿಲ್ಲಿ ಕೂತಿರೋದು. ಹೊರಡು ಆಚೆ ”

ಮಣಿ ಹೊರಗಡೆ ಕಾದಿದ್ದನಲ್ಲ; ತನ್ನ ಸ್ನೇಹಿತರು ಎಷ್ಟು ಹೊತ್ತಾದರೂ ಬಾರದುದನ್ನು ನೋಡಿ, ಏನಾಗಿ ಹೋಗಿದೆಯೋ ಅವರಿಗೆ ಎಂಬ ಪಿಕೀರಿನಿಂದ, ಹೆಡ್ ಮೇಷ್ಟರ ರೂಮಿನೊಳಕ್ಕೆ ಬಂದ ಈ ವೇಳೆಗೆ ಸರಿಯಾಗಿ.

ಹೆಡ್ ಮೇಷ್ಟರು ಮಣಿಯ ಕಡೆ ನೋಡಿ ಸಿಂಡರಿಸಿಕೊಂಡು, “ ಯಾರು ಅವನು, ಏನು ಬೇಕು ಅವನಿಗೆ ? ” ಎಂದರು.

“ ಏನೂ ಇಲ್ಲ ” ಎಂದು ಹೇಳಿ ಮಣಿ ಒಂದು ಮೂಲೆಲಿ ನಿಂತು ಕೊಂಡ.

“..... ಮಾಡೋಕೆ ಏನು ಕೆಲಸಾನೂ ಇಲ್ಲದೆ, ಬೀದೀಲಿ ಹೋಗೋ ಪುಂಡು ಪೋಕರಿಗಳೆಲ್ಲ ನನ್ನ ರೂಮಿನೊಳಕ್ಕೆ ಬರೋದಕ್ಕೆ ಇದೇನು ರೂಮೋ, ಸಂತೆ ಕೆಟ್ಟು ಹೋಯಿತೋ ? ”

“ ನಾನು ಪೋಲೀಸ್ ಸೂಪರೆಂಟರ ಮಗ, ಗೊತ್ತೋ ? ” ಎಂದು ರಾಜಂ ಕೇಳಿದ.

“ ಓಹೋ, ಹಾಗೋ! ನಿಮ್ಮ ತಂದೆ ಹತ್ತಿರ ಹೋಗಿ, ಅವತ್ತು ರೌಡಿಗಳ ಪಟಾಲಂ ಬಂದು ಕಿಟಕಿಯೆಲ್ಲ ಮುರಿದು ಹಾಕಿದರಲ್ಲ, ಅವೆ ತ್ರೇನು ಮಾಡ್ತಾ ಇದ್ದರೋ ತಿಳಿಕೊಂಡು ಬಾ.....ಆ ಧಾಂಡಿಗ ಕೈಲಿಟುಕೊಂಡಿದ್ದಾನಲ್ಲ ಏನು ಅದು ? ”

“ ನನ್ನ ಗದೆ ” ಎಂದು ಮಣಿ ಉತ್ತರಕೊಟ್ಟ.

ರಾಜಂ ಹೇಳಿದ: “ ಅದು ಅವನ ಗದೆ; ಅದರಿಂದ ಬೇಕೂಫರ ಬುರುಡೆ ಒಡೀತಾನೆ. ಬನ್ನೋ ಸ್ವಾಮಿ, ಮಣಿ. ಬನ್ನೋ ಹೋಗೋಣ. ಇವನ ಕೈಲಿ ಮಾತೇಕೆ—ಈ ಹುಚ್ಚನ ಕೈಲಿ ! ”

ಅಧ್ಯಾಯ ಹದಿನೈದು

ಮ್ಯಾಚಿಗೆ ಮುಂಚೆ

೧

ಎಂ.ಸಿ.ಸಿ. ಯವರ ಸವಾಲನ್ನು ಒಪ್ಪಿ ಯಂಗ್‌ಮೆನ್ಸ್ ಯೂನಿಯನ್ (ವೈ. ಎಂ. ಯು.) ರವರು ಫ್ರೆಂಡ್ಲಿ ಮ್ಯಾಚ್ ಆಡುವುದಕ್ಕೆ ಸಮ್ಮತಿಸಿದರು. ಈ ವೈತ್ತಿಯುತ ಕಾಳಗಕ್ಕೆ ಸಿದ್ಧವಾಡಿಕೊಳ್ಳುವುದಕ್ಕಾಗಿ ಊರಿನ ರೀಡಿಂಗ್ ರೂಮಿನ ಹಿಂದಿನ ಬಯಲಲ್ಲಿ ಭರ್ಜರಿಯಾದ ತಯಾರಿ ತೆಗೆದು ಕೊಳ್ಳುತ್ತಿದ್ದರು. ಆ ಬಯಲಿನ ಮಾಲೀಕ ಬೈದರ, ಕುಲಂ ರಸ್ತೆಯ ನಟ್ಟ ನಡುವೆಯೇ ಅವರು ತಮ್ಮ ಆಟವನ್ನು ಮುಂದುವರಿಸುತ್ತಿದ್ದರು. ಅವರ ಸಂದ್ಯ ಹೆಸರಿನಲ್ಲಿ ಮಾತ್ರ ವೈತ್ತಿಯುತವಾಗಿತ್ತು. ಎಂ. ಸಿ. ಸಿ. ಯವರು ಕಳಿಸಿದ ಸವಾಲು ಪತ್ರದಲ್ಲಿ ಗುಡುಗು ಸಿಡಿಲುಗಳು ಅಡಗಿದ್ದವು.

ಎಂಥೆಂಥ ಭಯಂಕರ ಷರತ್ತುಗಳು! ಮೊದಲನೆಯದಾಗಿ, ಆಟ ಗಾರರೆಲ್ಲರೂ ಹನ್ನೊಂದು ಗಂಟೆಗೆ ಸರಿಯಾಗಿ ಮೈದಾನದಲ್ಲಿ ಹಾಜರಾಗಿರ ಬೇಕು. ಎರಡನೆಯದಾಗಿ, ವೈ. ಎಂ ಯು ಅವರು ತಮ್ಮ ಬ್ಯಾಟುಗಳನ್ನು ತಾವೇ ಒದಗಿಸಿಕೊಳ್ಳಬೇಕು, ಎಂ. ಸಿ ಸಿ ಯವರು ವಿಕೆಟ್ಟುಗಳನ್ನು ಮಾತ್ರ ಕೊಡುವರು. ಮೂರನೆಯದು ಷರತ್ತಿನ ಹಾಗಿರಲಿಲ್ಲ. ಬಲವಾದ ಸೂಚನೆಯಂತಿತ್ತು; ಏನೆಂದರೆ, ವೈ. ಎಂ. ಯು ಅವರು ಒಂದೆರಡು ಚೆಂಡುಗಳನ್ನು ತಂದಿಟ್ಟುಕೊಂಡಿದ್ದರೆ ವಾಸಿ ಎಂದು. ಅದಕ್ಕೆ ಕಾರಣ ಇಷ್ಟೆ: “ನಿಮ್ಮ ಆಟಗಾರರು ನಮ್ಮ ಚೆಂಡುಗಳನ್ನು ಮುಟ್ಟದೆ ನಿಮ್ಮ ಚೆಂಡು ಗಳನ್ನೇ ಹೊಡೆದು ಮುರಿದುಹಾಕಲಿ.” ನಿಮಗೆ ತಿಂಡಿ ಬೇಕಾದರೆ ನೀವೇ ಒದಗಿಸಿಕೊಳ್ಳಬೇಕೆಂಬುದು ನಾಲ್ಕನೆಯ ಷರತ್ತು. ಕೊನೆಯ ಷರತ್ತು ತುಂಬ ತೊಡಕಿನಿಂದ ಕೂಡಿತ್ತು. ಅದರ ಮೇಲೆ ಬೇಕಾದಷ್ಟು ಚರ್ಚೆ ನಡೆಯಿತು. “ಬ್ಯಾಟು, ಬಾಲು, ವಿಕೆಟ್ಟು ಇವುಗಳನ್ನು ಮುರಿದರೆ, ಅಥವಾ ಮಿಕ್ಕಾವ ನಷ್ಟವಾದರೂ ಸಂಭವಿಸಿದರೆ ನೀವು ಅದಕ್ಕೆಲ್ಲ ಹಣ ತೆರಬೇಕು” ಎಂಬುದೇ ಆ ಷರತ್ತು.

ಇದರಿಂದ ವೈ. ಎಂ. ಯು ಕ್ಯಾಪ್ಟಿಗೆ ಸ್ವಲ್ಪ ಕೋಪ ಬಂತು ಎರಡನೆಯ ಮತ್ತು ಮೂರನೆಯ ಷರತ್ತುಗಳಿದ್ದ ಮೇಲೆ ಈ ಕೊನೆಯ ಷರತ್ತು ಅನಗತ್ಯವೆಂದು ಅವನ ಅಭಿಪ್ರಾಯ. ಅವೆರಡರ ಅನುಸಾರವಾಗಿ ತನ್ನ ಕಡೆಯವರು ಯಾವುದಾದರೂ ಚೆಂಡು ಬ್ಯಾಟುಗಳನ್ನು ಮುರಿದರೆ ನಷ್ಟವಾಗುವುದು ತಮ್ಮ ಸಾಮಾನ್ಯ ಹೊರತು ಎಂ. ಸಿ. ಸಿ. ಯದಲ್ಲವಲ್ಲ ಆದರೂ ಆ ಹಣ ತೆರಬೇಕು ಎಂದು ಕೇಳಲು ಅವರಿಗೇನು ಹಕ್ಕುಂಟು ? ಆದರೆ ವಿಕೆಟ್ಟುಗಳು ಎಂ.ಸಿ.ಸಿ. ಯದೇ ತಾನೇ ಎಂದು ರಾಜಂ ಉತ್ತರವಿತ್ತ ಅಷ್ಟೇ ಅಲ್ಲ. ವೈ. ಎಂ. ಯು ಅವರು ಎರಡು ಮತ್ತು ಮೂರನೆಯ ಷರತ್ತುಗಳಿಗೇನಾದರೂ ತಪ್ಪಿದರೆ ಅವರಿಗೆ ಬುದ್ಧಿ ಕಲಿಸಬೇಕೋ ಬೇಡವೋ ? ಇದನ್ನು ಕೇಳಿ ವೈ. ಎಂ. ಯು ಕ್ಯಾಪ್ಟನ್ನಿನ ಕೋಪ ಮಿತಿಮೀರಿತು “ ನಿಮ್ಮ ಎಂ. ಸಿ. ಸಿ. ಯವರು ಅಷ್ಟೊಂದು ಗತಿಗೆಟ್ಟ ಪರದೇಶಿಗಳು ಎಂದ ನನಗೆ ಗೊತ್ತಿರಲಿಲ್ಲ. ನಮ್ಮ ಫೀಲ್ಡಿಂಗೇ ಬಂದು ಆಡಿ, ನಮ್ಮ ಸಾಮಾನ್ಯ ಹೊತ್ತುಕೊಂಡು ತಿರುಗಾಡೋಕಷ್ಟ ತಪ್ಪೊತ್ತಿ ನಮಗೆ ” ಎಂದು ಅಬ್ಬರಿಸಿದ. ಅವನು ಹೊರಟುಹೋದ ಇಪ್ಪತ್ತು ನಿಮಿಷಗಳಿಗೆ ಸರಿಯಾಗಿ ಅವನ ಮಾತಿಗೆ ಸರಿಯಾದ ಉತ್ತರ ರಾಜಂಗೆ ಹೊಳೆಯಿತು. ಆದರೇನು ಮಾಡುವುದು ? ಆ ವೈ. ಎಂ. ಯು ಕ್ಯಾಪ್ಟ ಹೊರಟುಹೋಗಿದ್ದ. “ ರೀಡಿಂಗ್ ರೂಮಿನ ಹಿಂದಿನ ವೈದಾನದ ಮಾಲೀಕ ಬೇಡ ಅಂದುಬಿಟ್ಟರೆ, ಕುಲಂ ರಸ್ತೆಯ ನಟ್ಟನಡುವೆ ಬಂದು ನಿಮ್ಮ ಜೊತೆಲಿ ಮ್ಯಾಚ್ ಆಡೋದೇ ನಾ ? ” ಈ ಉತ್ತರ ಮೊದಲೇ ಹೊಳೆಯಲಿಲ್ಲವಲ್ಲ ಎಂದು ಅವನು ಕೈಕೈ ಕಚ್ಚಿಕೊಂಡ. ಕಡೆಯ ಷರತ್ತಿನಲ್ಲಿ “ ಮಿಕ್ಕಾವ ನಷ್ಟವಾದರೂ ” ಎಂದಿದ್ದೆ ಯಲ್ಲ, ಹಾಗೆಂದರೇನು ಎಂದು ವೈ. ಎಂ. ಯು ಕ್ಯಾಪ್ಟನ್ನು, ಹೊರಡುವ ಮುಂಚೆ ಕೇಳಿದ. ರಾಜಂ ಉತ್ತರವಿಲ್ಲದೆ ಒಂದುಕ್ಷಣ ಸುತ್ತಮುತ್ತ ನೋಡಿ ಎಂ. ಸಿ. ಸಿ. ವೈದಾನದ ಪಕ್ಕದಲ್ಲಿದ್ದ ಮನೆಯೊಂದರ ಹೆಂಚುಗಳನ್ನೂ ಕಿಟಕಿಯ ಗಾಜುಗಳನ್ನೂ ತೋರಿಸಿದ.

ಎರಡು ವಾರಗಳ ಆಚಿನ ಭಾನುವಾರದ ದಿನ ಮ್ಯಾಚು ನಡೆಯಿತಕ್ಕುದೆಂದು ತೀರ್ಮಾನವಾದಲಾಯಿತು—

ರಾಜಂಗೆ ಮನಶ್ಯಾಂತಿಯೇ ಇರಲಿಲ್ಲ. ತಮ್ಮ ಟೀಮಿನವರು ವೈ

ಎಂ. ಯುವನನ್ನು ತದಿಕೆ ಹಾಕಿಬಿಡಬಹುದೆಂಬ ಭರವಸೆಯಿತ್ತು ಅವನಿಗೆ. ತಾನೇನೂ ಸಾಮಾನ್ಯನಲ್ಲ. ಮಣಿ, ತುಂಬಾ ರನ್ನು ಮಾಡದೇಹೋದರೂ ಸುಲಭವಾಗಿ ಔಟ್ ಆಗುವವನಲ್ಲ. ಯಾವ ಚಿಂಡು ಬರಲಿ, ಕೊನೆಗೆ ತಲೆಯಲ್ಲಾದರೂ ತಡೆಯುತ್ತಾನೆ. ಅದರಲ್ಲಿ ಸಂದೇಹವಿಲ್ಲ. ಅಂಥಾ ತರಲೇನೂ ಅಲ್ಲ ಅವನ ಬ್ಯಾಟಿಂಗು. ಅವನ ಸ್ವೈಲೇ ಸ್ವೈಲು. ವಿಕೆಟ್ ಹತ್ತಿರ ಬರಬಹುದು ಎಂದು ಕಾಣುವ ಯಾವ ಚಿಂಡನ್ನೇ ಆಗಲಿ ತಡೆದು ಬಿಡುತ್ತಾನೆ. ಎಂಥ ಬೋಲರೇ ಆಗಲಿ ಸುಸ್ತಾಗಿ ಸೋತುಬಿಡಬೇಕು. ಮಿಕ್ಕ ಆಟಗಾರರ ವಿಷಯವಾಗಿ ಯೋಚನೆಯೇ ಬೇಕಾಗಿರಲಿಲ್ಲ. ಆದರೆ ಒಬ್ಬ ಆಟಗಾರ ಇದ್ದ ಅವರ ಟೀಮಿನಲ್ಲಿ. ಹೀಗೇ ಅಂತ ಹೇಳೋಹಾಗಿಲ್ಲ ಅವನು. ಅವನ ಮೇಲೆ ಬಹಳ ದೊಡ್ಡ ಜವಾಬ್ದಾರಿ ಬಿದ್ದಿತ್ತು. ಅವನೇ ತನ್ನ ಟೀಮಿನ ಟೀಟ್. ಎದುರು ಕಡೆಯ ಹನ್ನೊಂದು ಜನರನ್ನೂ ಔಟ್ ಮಾಡುವ ಗುರುತರ ಜವಾಬ್ದಾರಿ ಅವನದು. ರಾಜಿಗೆ ಹಗಲೂ ಇರುಳೂ ಅವನ ಚಿಂತೆಯೇ. ಮ್ಯಾಚಿಗೆ ಕೇವಲ ಹದಿನೈದು ದಿನವಿದೆ. ಆದರೂ ಆ ಸ್ವಾಮಿ ಪ್ರಾಕ್ಟೀಸಿಗೆ ಲಕ್ಷ್ಯವನ್ನೇ ಕೊಟ್ಟಂತೆ ಕಾಣಲಿಲ್ಲ. ಭೂಮಿಯನ್ನು ಕತ್ತಲು ಸಂಪೂರ್ಣವಾಗಿ ಆವರಿಸುವ ವರೆಗೂ ಫೀಲ್ಡಿಂಗಿಗೆ ಬಾರದ ತನ್ನ ಹಿಂದಿನ ವದ್ಧತಿಯನ್ನು ಅವನು ಬಿಟ್ಟಿರಲಿಲ್ಲ. “ಸ್ವಾಮಿ, ಸ್ವಾಮಿ, ದಿನಾಲೂ ಒಂದು ಗಂಟೆಯಾದರೂ ಪ್ರಾಕ್ಟೀಸು ಮಾಡಿಕೊಳ್ಳೋ” ಎಂದು ರಾಜಂ ಅವನನ್ನು ಬೇತುಕೊಂಡ.

“ಅದಕ್ಕೇನೋ, ಆದರೆ ಡ್ರಿಲ್ ಕ್ಯಾಸ್ ಇರೊತ್ತಲ್ಲೋ...”

“ನಿಮ್ಮ ಹೆಡ್ ಮೇಷ್ಟರಿಗೆ ಹೇಳಿ ನೋಡೋ...”

“ಬಹಳ ಒಳ್ಳೇ ಮಾತು ಹೇಳಿದೆ, ಸಾಕು. ನಾವು ಅವತ್ತು ಹೋಗಿದ್ದೆವಲ್ಲ ಅವನ ಹತ್ತಿರ, ಇನ್ನೂ ಮರೆತಿಲ್ಲ ಅವನು. ಆ ಶನಿಯ ವಿಷಯ ಈಗೇಕೆ!”

“ನೀನೇನಾದರೂ ಮಾಡಿಕೋ. ನೀನು ಒಳ್ಳೆಯ ಪ್ರಾಕ್ಟೀಸು ತೊಗೊಂಡರೆ ಸರಿ. ಮಿಕ್ಕದ್ದೇನಾದರೆ ನನಗೇನು? ಎದುರುಕಡೆಯವರಲ್ಲಿ ಒಬ್ಬೊಬ್ಬನ್ನೂ ಐದೈದು ನಿಮಿಷದೊಳಗೆ ನೀನು ಔಟ್ ಮಾಡದೆ ಹೋದರೆ

ನಿನ್ನ ಮುಖವನ್ನೇ ನೋಡೋಲ್ಲ ನಾನು. ಸ್ವೋರೆಯ್ಯಾದರೂ ಆಗಲಿ ಅವರ ಕಡೇವರದು. ಅದನ್ನ ನಾನೂ ಮಣಿಯೂ ನೋಡಿಕೊಳ್ತೀವಿ....”

೨

ಮ್ಯಾಚಿಗೆ ಇನ್ನೊಂದೇ ವಾರ ಉಳಿದಿತ್ತು. ಸಾಯಂಕಾಲಗಳು ಎಂದಿಗಿಂತ ಅಮೂಲ್ಯವೆಂದು ಸ್ವಾಮಿನಾಥನಿಗೆ ಮಂದಟ್ಟಾಯಿತು. ಸಾಯಂಕಾಲದ ಕೊನೆಯ ಬೆಲ್ಲು ಹೊಡೆದ ತಕ್ಷಣವೇ ಎಲ್ಲರೂ ಡ್ರಿಲ್ ಮೈದಾನಕ್ಕೆ ಹೋಗಿ ಸಾಲಾಗಿ ನಿಂತುಕೊಂಡರು. ಸ್ವಾಮಿಯೂ ನಿಂತು ಕೊಂಡ. ಆದರೆ ಎಲ್ಲರಂತೆ ಅವನು ಕೋಟು ಟೋಪಿಗಳನ್ನು ಬಿಚ್ಚಲಿಲ್ಲ. ಅವರ ಡ್ರಿಲ್ ಮೇಷ್ಟರು ಎದೆಯನ್ನು ಡುಬ್ಬಿಕೊಂಡು, ಫೋಟೋ ತೆಗೆಸಿಕೊಳ್ಳಲು ಕ್ಯಾಮರಾ ಮುಂದೆ ನಿಂತವರಂತೆ ಸೆಟೆದು ನಿಂತಿದ್ದರು. ಚಚ್ಚೌಕವಾದ ಮೈಯ್ಯಿ. ಭಾರಿಮಾಸೆ. ಅದರ ಕೊನೆಯನ್ನು ಚೂವಾಗಿ ತಿರಿವಿಕೊಂಡಿದ್ದಾರೆ. ತಲೆಯ ಸುತ್ತ ಮಿಲಿಟರಿ ರೀತಿಯಲ್ಲಿ ಕಟ್ಟಿದಂಥ ರೇಷ್ಮೆ ವೇಟಿ. ಹುಡುಗರ ಸಾಲನ್ನು ಆತ ಓರೆಗಣ್ಣಿನಿಂದ ಒಂದುಸಲ ನೋಡಿದ. ಆ ನೋಟದಲ್ಲಿ ತಿರಸ್ಕಾರ ತುಂಬಿತ್ತು. ಮಾನೀಟರ್ ಬಂದು ಮಣುಕು ಹಿಡಿಸಿ ರಿಜಿಸ್ಟರನ್ನು ತೆಗೆದು ಎಲ್ಲರ ಅರ್ಟಿಡೆನ್ಸ್ ತೆಗೆದುಕೊಳ್ಳಲು ಆರಂಭಿಸಿದ. ಎಷ್ಟು ಹೊತ್ತಾದರೂ ಮುಗಿಯುವಂತೆಯೇ ಕಾಣಲಿಲ್ಲ. ಕೊನೆಗೂ ಮುಗಿಯಿತು. ಡ್ರಿಲ್ ಮೇಷ್ಟರು ತಮ್ಮ ಸ್ಥಳಬಿಟ್ಟು, ಹುಡುಗರ ಸಾಲಿನ ಸಮೀಪಕ್ಕೆ ಬಂದು, ಪ್ರತ್ತಿಯೊಬ್ಬನನ್ನೂ ತೀಕ್ಷ್ಣವಾಗಿ ಪರಿಶೀಲಿಸುತ್ತಾ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ಹೋದರು. ಸ್ವಾಮಿನಾಥ ಕುಳಿ. ಆದ್ದರಿಂದ ಅವನು ಸಾಲಿನ ಇನ್ನೊಂದು ತುದಿಯಲ್ಲಿದ್ದ. ಡ್ರಿಲ್ ಮೇಷ್ಟರು ಅವನ ಮುಂದೆ ನಿಂತು ಮೇಲಿಂದ ಕೆಳಗಿನ ವರೆಗೆ ನೋಡಿ, “ನಿನಗೆ ಲೀನ್ ಸಿಕ್ಕೊಲ್ಲ. ತೆಗೀ ನಿನ್ನ ಕೋಟು ಟೋಪಿನ” ಎಂದು ಹೇಳಿ ಮುಂದಕ್ಕೆ ಹೊರಟರು. ಆದರೆ ಸ್ವಾಮಿನಾಥ ಬಿಡಬೇಕಲ್ಲ! ಆದದ್ದಾಗಲಿ ಎಂದು ಅವರ ಬೆನ್ನು ಹತ್ತಿ, “ಸಾರ್, ನನಗೆ ತುಂಬ ಖಾಯಿಲೆ ಆಗಿಹೋಗಿದೆ ಸಾರ್. ಈವತ್ತು ರಜಕೊಡಿ ಸಾರ್. ಡ್ರಿಲ್ ಮಾಡಿದರೆ ಸತ್ತುಹೋಗ್ತೀನಿ ಸಾರ್....” ಎಂದು ಹೇಳತೊಡಗಿದ. ಮುಂದೆ ಡ್ರಿಲ್ ಮೇಷ್ಟರು, ಹಿಂದೆ ಇವನು.

ಕೊನೆಯ ಹುಡುಗನ ವರೆಗೆ ಬಂದರು ಡ್ರಿಲ್ ಮೇಷ್ಟರು. ಆದರೂ ಸ್ವಾಮಿನಾಥ ಅವರ ಹಿಂದೆಯೇ ಇದ್ದ. ಇದನ್ನು ನೋಡಿ ಅವರು ಹಿಂದಕ್ಕೆ ತಿರುಗಿ, “ ಏನೋ ನಿನಗೆ ಕೇಡು ? ” ಎಂದರು.

“ ಸಾರ್, ನನ್ನ ಕಷ್ಟ ನಿಮಗೆ ತಿಳಿಯೊಲ್ಲ ಸಾರ್. ನನ್ನ ಖಾಯಿಲೆ ಏನು ಅಂತ ಕೂಡ ನೀವು ಕೇಳೊಲ್ಲವಲ್ಲ ಸಾರ್.”

“ ಊ, ನಿನಗೇನು ಖಾಯಿಲೆ ಬಂದಿದೆ ? ”

ತಲೆನೋವು ಎಂದು ಹೇಳೋಣವೇ ಎನಿಸಿತು ಸ್ವಾಮಿಗೆ. ಆದರೆ ಎಂಥ ಭಾರಿ ತಲೆನೋವು ಬಂದರೂ ಬಿಡುವಹಾಗೆ ಕಾಣಲಿಲ್ಲ ಡ್ರಿಲ್ ಮೇಷ್ಟರ ರೀತಿಯನ್ನು ನೋಡಿದರೆ. ಇದ್ದಕ್ಕಿದ್ದಂತೆ ಅವನಿಗೆ ಸ್ಫೂರ್ತಿ ಬಂತು. “ ನಿನ್ನೆ ರಾತ್ರಿಯೆಲ್ಲ ನನಗೆ ಸನ್ನಿ ಬಂದಿತ್ತು ಸಾರ್ ” ಎಂದು ಹೇಳಿದ. ಈ ಸಮಾಚಾರವನ್ನು ಕೇಳಿ ಡ್ರಿಲ್ ಮೇಷ್ಟರಿಗೆ ಡಂಗು ಬಡಿದ ಹಾಗಾಯಿತು. “ ಏನು ! ನಿನಗೆ ಸನ್ನಿ ಬಂದಿತ್ತೆ ? ಏನೋ, ಹುಚ್ಚನ ಹಾಗೆ ಮಾತಾಡ್ತೀಯಲ್ಲೋ ” ಎಂದರು.

“ ಇಲ್ಲ ಸಾರ್. ಒಂದು ಚೂರೂ ನಿನ್ನೆ ಬರಲಿಲ್ಲ ಸಾರ್ ನಿನ್ನೆ ರಾತ್ರಿ. ಸನ್ನಿ ಬಂದಿತ್ತು ನನಗೆ. ನಮ್ಮ ಡಾಕ್ಟರ್ ಹೇಳಿದರು. ಇನ್ನೊಂದು ವಾರ ಡ್ರಿಲ್ ಮಾಡಬೇಡ, ಮಾಡಿದರೆ ಸತ್ತುಹೋಗ್ತೀಯೆ ಎಂದರು ಸಾರ್ ಅವರು”

“ ತೊಲಗಿ ಹೋಗೋ, ಕತ್ತೆ. ನಿನ್ನ ಮಾತೊಂದನ್ನೂ ನಂಬೊಲ್ಲ ನಾನು. ಆದರೂ ಜಿಗಣೆ ಹಿಡಿದಹಾಗೆ ಹಿಡಿದುಬಿಟ್ಟಿದ್ದೀಯೆ ನೀನು, ನಡಿ. ಹಾಳಾಗಿ ಹೋಗು.”

ಡ್ರಿಲ್ ಮೈದಾನವನ್ನು ಬಿಟ್ಟು ಹೊರಟಂದಿನಿಂದ ಕ್ರಿಕೆಟ್ ಮೈದಾನವನ್ನು ತಲಪುವ ವರೆಗಿನ ಅರ್ಧ ಗಂಟೆಕಾಲ, ಸ್ವಾಮಿಯದೇನು ಅಬ್ಬರ, ಏನು ಅವಸರ ! ಇಷ್ಟು ಬೇಗ ಆಟಕ್ಕೆ ಬಂದುದನ್ನು ಕಂಡು ಎಲ್ಲರಿಗೂ ಸಂತೋಷವಾಯಿತು, ರಾಜಂ ಕುಣಿಯತೊಡಗಿದ.

ಒಟ್ಟಿನ ಮೇಲೆ ಎಲ್ಲವೂ ಸಮರ್ಪಕವಾಗಿತ್ತು. ಆದರೆ ಡ್ರಿಲ್ ಮೇಷ್ಟರು ಎಲ್ಲಾದರೂ ನೋಡಿ ಬಿಟ್ಟಾರೇನೋ ಎಂಬ ಭಯ ಆ ಸಾಯಂಕಾಲವೆಲ್ಲ ಅವನನ್ನು ಬಾಧಿಸುತ್ತಿತ್ತು. ಆದ್ದರಿಂದ ಸಾಯಂಕಾಲ ಆಟ ಮುಗಿದ ಮೇಲೂ, ಪೂರ್ತಿ ಕತ್ತಲಾಗುವ ವರೆಗೂ ರಾಜಂ ಮನೆ

ಯಲ್ಲೇ ಕಾದಿದ್ದು ಆ ಮೇಲೆ ಮನೆಗೆ ಹೊರಟ. ಪೇಟೆ ಬೀದಿಯಲ್ಲಿ ಹೋದಾಗ ಅಂಗಡಿಗಳ ಬೆಳಕಿನಲ್ಲಿ ಕಾಣಿಸಿಕೊಳ್ಳದೆ ಹುಷಾರಾಗಿ ನೆರಳ ನಲ್ಲೇ ನುಸಿದುಕೊಂಡು ಮನೆ ಸೇರಿದ.

ಮಾರನೆಯ ದಿನ ಬೆಳಿಗ್ಗೆ ತನ್ನ ಗ್ರಾಮರ್ ಪುಸ್ತಕ ತೆರೆದಿಟ್ಟುಕೊಂಡು ತನ್ನ ಡೆಸ್ಕ್ ಮುಂದೆ ಕೂತಿದ್ದ. ವಾರವೆಲ್ಲ ಡ್ರೆಲ್ ಕ್ಲಾಸಿನಿಂದ ಮನ್ನಾ ಪಡೆಯುವುದಕ್ಕೆ ಏನು ಉಪಾಯಮಾಡೋಣ ಎಂದು ಯೋಚಿಸುತ್ತಿದ್ದ. ಬೆಳಿಗ್ಗೆ ಏಳುವರೆಯಾಗಿತ್ತು. ಸ್ಕೂಲಿಗೆ ಹೊರಡಲು ಇನ್ನೂ ಎರಡೂವರೆ ಗಂಟೆಗಳ ಕಾಲ ಹೊತ್ತಿತ್ತು.

ಮನೆಯಲ್ಲಿ ಎಲ್ಲರೂ ಏನು ಮಾಡುತ್ತಿದ್ದಾರೆಂದು ಸ್ವಲ್ಪ ತರ್ಕ ನೋಡಿದ. ಅಮ್ಮ ಮಗುವಿನ ರೂಮಿನಲ್ಲಿದ್ದಳು. ತಾಳ ಹಾಕಿದಂತೆ ಮಗುವಿನ ತೊಟ್ಟಲು ಡಕ್ ಡಕ್ ಎಂದು ಸದ್ದುಮಾಡುತ್ತಿತ್ತು. ಅಪ್ಪನ ಗಂಟಲು ಮುಂದಿನ ಕೋಣೆಯಲ್ಲಿ ಕೇಳಿಸಿತು. ಕಕ್ಷಿಗಾರರ ಕೈಯಲ್ಲಿ ಮಾತನಾಡುತ್ತಿದ್ದರು. ಇದೇ ಸಮಯ ಎಂದು ಸ್ವಾಮಿಯು ಸದ್ದಿಲ್ಲದೆ ಹೊರಬಿದ್ದ.

ಪೇಟೆ ಬೀದಿಯಲ್ಲಿ ಒಂದು ಮಳಿಗೆಯ ಮುಂದೆ “ ಡಾಕ್ಟರ್ ಟಿ ಕೇಶವ್, ಎಲ್.ಎಂ. ಎಂಡ್ ಎನ್., ಶ್ರೀ ಕೃಷ್ಣ ಡಿಸ್ಪೆನ್ಸರಿ ” ಎಂದ ಬೋರ್ಡು ಹಾಕಿತ್ತು. ಸ್ವಾಮಿ ಅದರ ಮುಂದೆ ನಿಂತ. ಒಂದು ಉದ್ದನೆಯ ಮೇಜಿನ ಮುಂದೆ ಕುಳಿತು ಡಾಕ್ಟರು ರಸ್ತೆಯ ಕಡೆಯೇ ನೋಡುತ್ತಿದ್ದರು ಬೇರೆ ಯಾರೂ ಇರಲಿಲ್ಲ. ಅದುದರಿಂದ ಸ್ವಾಮಿ ಧೈರ್ಯಮಾಡಿ ಮೆಟ್ಟಲ ಹತ್ತಿ ಡಾಕ್ಟರ ಹತ್ತಿರಹೋದ.

“ ಏನೋ ಸ್ವಾಮಿ, ಏನು ಸಮಾಚಾರ ? ”

“ ಏನೂ ಇಲ್ಲ ಸಾರ್, ಸ್ವಲ್ಪ ಕೆಲಸ ಇತ್ತು. ”

“ ಮನೇಲಿ ಎಲ್ಲರೂ ಕ್ಷೇಮತಾನೇ ? ”

“ ಎಲ್ಲರೂ ಆರೋಗ್ಯವಾಗಿದ್ದಾರೆ.....ಡಾಕ್ಟರೇ, ನನಗೆ ಕೂಡಲೆ ಒಂದು ಡಾಕ್ಟರ್ ಸರ್ಟಿಫಿಕೇಟ್ ಬೇಕು..... ”

“ ಯಾಕೋ ? ಏನಾಗಿದೆಯೋ ? ”

“ ನಿಜ ಹೇಳಿಬಿಡ್ತೀನಿ ಡಾಕ್ಟರ್. ಮುಂದಿನ ವಾರ ಯಂಗ್ ಮೆನ್,

ಯೂನಿಯನ್ ಮೇಲೆ ನಾವೊಂದು ಮ್ಯಾಚ್ ಆಡಬೇಕು. ನನಗೆ ಸ್ವಲ್ಪ ಪ್ರಾಕ್ಟೀಸುಬೇಕು. ಆದರೆ ನಮ್ಮ ಸ್ಕೂಲಿನಲ್ಲಿ ಪ್ರತಿ ನಿತ್ಯಾನೂ ಸಾಯಂಕಾಲ ನಾಲ್ಕೂವರೆ ಆದ ಮೇಲೂನೂ ಡ್ರಿಲ್ ಕ್ಯಾಸು, ಸ್ಪಾರ್ಟ್ ಕ್ಯಾಸು, ಹಾಳು ಮೂಳು, ಹೀಗೆ ಏನೇನೋ ಇರೋತ್ತೆ. ನಾಲ್ಕೂವರೆ ಆದ ಕೂಡಲೆ ನನ್ನನ್ನು ಬಿಟ್ಟುಬಿಡಬೇಕು ಅಂತ ನೀವೊಂದು ಸರ್ಟಿಫಿಕೇಟ್ ಕೊಟ್ಟರೆ ನಮ್ಮ ಎಂ. ಸಿ. ಸಿ. ಯವರು ಗೆಲ್ತೀವಿ ನೋಡಿ ಡಾಕ್ಟರ್....”

“ಅದು ಹಾಗಿರಲಿ, ನಿನಗೇನಾದರೂ ಜ್ವರಗಿರ ಬಂದಿತ್ತೇನು, ನಿನ್ನೆ ಮೊನ್ನೆಲಿ?”

ಸ್ವಾಮಿನಾಥ ಎರಡು ಸೆಕೆಂಡ್ ಆಲೋಚಿಸಿ, “ಹೌದು ಡಾಕ್ಟರ್, ಈಚೀಚೆಗೆ ನನಗೇಕೋ ಸ್ವಲ್ಪ ಸನ್ನಿ ಮುಚ್ಚಿಕೊಂಡಿದೆ.” ಎಂದ.

ಡಾಕ್ಟರ್‌ಗೆ ತುಂಬ ಚಿಂತೆಯಾಯಿತು. “ಏನಂದೆ!” ಎಂದು ಕೇಳಿದರು.

ಡಾಕ್ಟರ ಮನಸ್ಸಿನ ಮೇಲೆ ತನ್ನ ಮಾತಿನಿಂದ ಎಂತಹ ಪರಿಣಾಮ ವಾಯಿತೆಂದು ಕಂಡು ಸ್ವಾಮಿಗೆ ತುಂಬ ಸಂತೋಷವಾಯಿತು. ಬಹಳ ಭಯಂಕರವಾದ ಸನ್ನಿ ಬರುತ್ತಾ ಇದೆಯೆಂದು ಮತ್ತೊಂದು ಸಲ ಹೇಳಿದ.

“ಏನಂದೆ! ಸನ್ನಿ ಯೇ? ಸನ್ನಿ ಎಂದರೆ ಏನು ಹೇಳು.”

ಈ ರೀತಿಯ ವಾಟೀಸವಾಲಿಗೆ ಇದು ಸರಿಯಾದ ಸಮಯವಲ್ಲ ವೆಂದು ಸ್ವಾಮಿಗೆ ಎನ್ನಿಸಿತು. ಆದರೆ ಡಾಕ್ಟರ ಅನುಗ್ರಹ ಬೇಕಾಗಿತ್ತು ಅವನಿಗೆ. ಅದಿಲ್ಲದೆ ಕೆಲಸ ಕೈಗೂಡುವಂತಿರಲಿಲ್ಲ. “ಅದೇನೂ ಅಂತ ಸರಿಯಾಗಿ ಹೇಳಲಾರೆ. ಅಂತೂ ಬಂದಿದೆ. ಅದೊಂದು ಧರಾ ಹೊಟ್ಟೆ ನೋವಲ್ಲವೆ ಡಾಕ್ಟರ್?” ಎಂದು ಕೇಳಿದ.

ಡಾಕ್ಟರ್ ಗಟ್ಟಿಯಾಗಿ ನಗಲಾರಂಭಿಸಿದರು. ನಕ್ಕು ನಕ್ಕು ಬಲವಾದ ಕೆಮ್ಮು ಬಂದು ಉಸಿರು ಸಿಕ್ಕಿಕೊಂಡು ಸುಮ್ಮನಾಗಬೇಕಾಯಿತು. ಅದಾದ ಮೇಲೆ ಅವರು ಸ್ವಾಮಿಯನ್ನು ಹತ್ತಿರ ಕರೆದು, ಅವನ ಕಣ್ಣಿನ ಕೆಳರೆಪೆಯನ್ನು ಎಳೆದು ನೋಡಿ ಅವನ ನಾಲಗೆಯನ್ನು ತೆಗೆಸಿನೋಡಿ, ಅವನ ಎದೆಯನ್ನು ಬೆರಳಿಂದ ತಟ್ಟಿ “ಗುಂಡು ಕಲ್ಲಿದ್ದ ಹಾಗಿದ್ದೀಯಣ್ಣು, ನಿನ್ನ ಸನ್ನಿವಾಸಿಯಾಗಬೇಕಾದರೆ ಚೆನ್ನಾಗಿ ಡ್ರಿಲ್ ಮಾಡಬೇಕು.

ಗೊತ್ತಾಯ್ತೇ? ” ಎಂದರು. ಸಾಯಂಕಾಲದ ಹೊತ್ತು ಡ್ರಿಲ್ ಕ್ಲಾಸಿಗೆ ಹೋಗದಿರುವುದು ಎಷ್ಟೊಂದು ಮುಖ್ಯವೆಂದು ಸ್ವಾಮಿ ಮತ್ತೆ ಡಾಕ್ಟರಿಗೆ ವಿವರಿಸಿದ. ಡಾಕ್ಟರು, “ ಅದೆಲ್ಲ ಸರಿಯಣ್ಣ, ನಿನಗೆ ಅಂಥ ಸರ್ಟಿಫಿಕೇಟ್ ಕೊಟ್ಟೇ ಅಂದರೆ ನನ್ನ ಮೇಲೆ ಕೇಸ್ ಹಾಕಿಬಿಡ್ತಾರೆ ಗೊತ್ತೋ? ” ಎಂದು ಬಿಟ್ಟರು.

“ ನೀವು ಬರಕೊಟ್ಟಿದ್ದು ಸುಳ್ಳು ಅಂತ ಯಾರು ಬಂದು ಕಂಡು ಹಿಡೀತಾರೆ ಡಾಕ್ಟರೇ? ನಮ್ಮ ಎಂ. ಸಿ. ಸಿ. ಗೆಲ್ಲ ಕೂಡದು ಎಂದು ನಿಮಗೆ ಇಷ್ಟವೇನೋ? ”

“ ನಿಮಗೆ ಜಯವಾಗಲಿ. ಆದರೆ ನಾನು ಸರ್ಟಿಫಿಕೇಟ್ ಮಾತ್ರ ಕೊಡಲಾರೆ. ಹೋಗಲಿ, ಇನ್ನೊಂದು ಮಾಡ್ತೀನಿ. ನಿಮ್ಮ ಹೆಡ್ ಮೇಷ್ವರನ್ನು ಕಂಡು ನಿನ್ನನ್ನು ನಾಲ್ಕೂವರೆ ಆದ ಕೂಡಲೆ ಬಿಟ್ಟು ಬಿಡಿ ಅಂತ ಹೇಳ್ತೀನಿ.”

“ ಅಷ್ಟಾದರೆ ಸಾಕು ಡಾಕ್ಟರ್. ನೀವು ತುಂಬ ಒಳ್ಳೇವರು.”

* * * * *

ಆ ದಿನ ಸಾಯಂಕಾಲ ನಾಲ್ಕೂವರೆ ಆದೊಡನೆ ಸ್ಪಾಟ್ ಕ್ಲಾಸಿನ ವಿಷಯ ತಲೆಗೇ ಹಚ್ಚಿಕೊಳ್ಳದೆ, ಅಂಗಳದ ಕಡೆ ತಿರುಗಿ ಕೂಡ ನೋಡದೆ ಸ್ವಾಮಿ ನೆಟ್ಟಗೆ ಮನೆಗೆ ಹೋದ. ಅಲ್ಲಿಂದ ಕ್ರಿಕೆಟ್ ಫೀಲ್ಡಿಗೆ ಓಡಿದ. ಮಾರನೆಯ ದಿನ ಡ್ರಿಲ್ ಕ್ಲಾಸಿತ್ತು. ಅದರ ವಿಷಯ ಕೂಡ ಅವನು ಯೋಚನೆ ಮಾಡಲಿಲ್ಲ. ಬೇಕಾದಷ್ಟು ತಯಾರಿ ಸಿಕ್ಕುತ್ತಾ ಇತ್ತು ಅವನಿಗೆ. “ ಸ್ವಾಮಿ, ಅದ್ಭುತವಾಗಿ ಬೋಲ್ ಮಾಡ್ತಾ ಇದ್ದೀಯೆ ಕಾಣೋ! ಸ್ವಲ್ಪ ಪ್ರಾಕ್ಟೀಸ್ ಬೇಕಾಗಿತ್ತು ನಿನಗೆ ಅಷ್ಟೇ. ಈಗ ಅದೂ ಸಿಕ್ಕಿತು. ಅದು ಸರಿ. ಸಾಯಂಕಾಲ ಡ್ರಿಲ್ ಕ್ಲಾಸ್ ವಿಷಯ ಏನು ಮಾಡಿದೆಯೋ? ” ಎಂದು ರಾಜಂ ಕೇಳಿದ.

“ ಸ್ವಲ್ಪ ಮಿದುಳು ಖರ್ಚುಮಾಡಿ ಒಂದು ಕಮಾಲ್ ಮಾಡಿದೆ ನೋಡು. ಎಲ್ಲಾ ಸರಿಹೋಯ್ತು. ನಮ್ಮ ಡಾಕ್ಟರು ಹೆಡ್ ಮೇಷ್ವರನ್ನು ನೋಡಿ, ಸ್ವಾಮೀನ ನಾಲ್ಕೂವರೆಗೆ ಬಿಟ್ಟುಬಿಡಿ, ಡ್ರಿಲ್ ಗಿಲ್ ಮಾಡಿದರೆ ಅವನಿಗೆ ಸಖತ್ ಖಾಯಿಲೆ ಬಂದುಬಿಟ್ಟು ಬದುಕೋದೇ ಕಷ್ಟವಾಗುತ್ತೆ ಎಂದು ಹೇಳೋ ಹಾಗೆ ಮಾಡಿದ್ದೀನಿ. ಏನಂತೀಯೆ? ”

ಮಣಿ ಸ್ವಾಮಿಯ ಪಕ್ಕೆಯನ್ನು ತಿವಿದು, “ ಲೋ ಕೊರಮ, ನಿನ್ನಂಥ ಉಪಾಯಗಾರನ್ನ ನಾನು ನೋಡಿಯೇ ಇಲ್ಲ ಕಾಣೋ.” ಎಂದ. ರಾಜಂ ಕೂಡ ಹಾಗೇ ಅಂದ. ಇದ್ದಕ್ಕಿದ್ದಂತೆ ರಾಜಂಗೆ ಒಂದು ಶಂಕೆ ಯುಂಟಾಯಿತು. “ ನಾವು ಮ್ಯಾಚ್ ಗೆಲ್ತೀವೋ ಇಲ್ಲವೋ ಕಾಣೆ.. ನಾವು ಸೋತು ಗೀತು ಹೋದರೆ ನಾನು ನೇಣುಹಾಕಿಕೊಂಡುಬಿಡ್ತೀನಿ.” ಎಂದ.

ಮಣಿಗೆ ರೇಗಿತು. “ ಲೋ ರಾಜಂ, ಏನೋ ನೀನು ಯಾವಾಗಲೂ ಹೆಣ್ಣಾಪುಸಕಲಿ ಕಳ್ಳೇಕಾಯಿ ಹಾಗೆ, ಸೋತು ಹೋಗ್ತೀವಿ, ಸೋತು ಹೋಗ್ತೀವಿ ಅಂತ ಅಲ್ತೀಯೆ! ಆ ವೈ. ಎಂ. ಯು ಕಮಂಗಿಗಳು ನಮ್ಮ ಹೊಡತ ತಡೀ ಬಲ್ಲರೇನೋ? ” ಎಂದ,

“ ನಾವು ಗೆದ್ದು ಬಿಟ್ಟರೆ ಪೇಪರ್‌ಗಳಿಗೆಲ್ಲ ಬರೆದು ಕಳಿಸ್ತೀನಿ ” ಎಂದು ರಾಜಂ ಹೇಳಿದ.

“ ನಮ್ಮ ಫೋಟೋಗಳನ್ನೂ ಪ್ರಿಂಟ್ ಮಾಡ್ತಾರೇನೋ? ” ಎಂದು ಟೀಟ್ ಕೇಳಿದ.

“ ಮತ್ತೆ? ಮಾಡದೇ ಇರ್ತಾರಾ? ”

೩

ಶುಕ್ರವಾರ. ಹೆಡ್ ಮೇಷ್ಟರು ಬೆತ್ತವನ್ನು ಝಳಪಿಸಿಕೊಂಡು ಕ್ಯಾಸಿಗೆ ಬಂದಾಗ ಭೂಗೋಳದ ಪಾಠ ನಡೆಯುತ್ತಿತ್ತು. ಭೂಗೋಳದ ಮೇಷ್ಟ್ವ ರಾದ ರಾಮರಾಯರು, ಹೆಡ್ ಮೇಷ್ಟರು ಬಂದೊಡನೆ ಭಕ್ತಿಯಿಂದ ಎದ್ದು ನಿಂತರು. ತಮ್ಮ ಮುದಿಮುಖದ ಪೂರ್ಣದರ್ಶನ ಭಾಗ್ಯ ಕ್ಯಾಸಿನವರಿಗೆಲ್ಲ ದೊರೆಯುವಂತೆ ಹೆಡ್ ಮೇಷ್ಟರು ಹುಡುಗರ ಕಡೆ ತಿರುಗಿದರು. ಅವರ ಗುಡ್ಡಿ ಗಣ್ಣುಗಳು ಸ್ವಾಮಿನಾಥನ ಕಡೆಯೇ ದಿಟ್ಟಿಸಿ ನೋಡಿದುವು.

“ ಎದ್ದು ನಿಲ್ಲು ”.

ಸ್ವಾಮಿನಾಥ ಎದ್ದು ನಿಂತ.

“ ಬಾ ಇತ್ತ ಕಡೆ ”.

ಸ್ವಾಮಿನಾಥ ಬಹಳ ವಿಧೇಯತೆಯಿಂದ ಇತ್ತ ಕಡೆ ಬಂದ.

“ ನಿನ್ನ ನಾಚಿಕೆಗೆಟ್ಟು ಮುಖವನ್ನ ಕ್ಯಾಸಿನವರಿಗೆಲ್ಲ ತೋರಿಸು ”.

ಸ್ವಾಮಿನಾಥ ತನ್ನ ಮುಖವನ್ನು ಮುಚ್ಚಿಕೊಳ್ಳ ಯತ್ನಿಸಿದ. ಆದರೆ

ಹೆಡ್‌ಮೇಷ್ಟರು ತಮ್ಮ ಎಡಗೈಯಿಂದ ಸ್ವಾಮಿನಾಥನ ಕುತ್ತಿಗೆಯನ್ನು ಹಿಡಿದುಕೊಂಡು, ಅವನ ಮುಖವನ್ನು ಕ್ಯಾಸಿನಕಡೆ ತಿರುಗಿಸಿ “ ಈ ಮಹಾನುಭಾವನಿಗೆ ಡ್ರಿಲ್ ಕ್ಯಾಸು, ಸ್ಕಾಟು ಕ್ಯಾಸು ಇವೆಲ್ಲವನ್ನೂ ಕಂಡರೆ ತುಂಬ ನಿಕೃಷ್ಟವಂತೆ. ಆದುದರಿಂದ ಸೋಮವಾರದಿಂದ ದಯೆ ಮಾಡಿಸಿಲ್ಲ ” ಎಂದರು. ಅವರ ತುಟಿಗಳಿಂದ ಕಹಿನಗುವೊಂದು ಹೊರ ಬಿತ್ತು. ಹೆಡ್‌ಮೇಷ್ಟರು ನಕ್ಕಾಗ ತಾವು ಸುಮ್ಮನಿದ್ದರೆ ಕಷ್ಟವೆಂದು ಕಂಡು ಕೊಂಡು ಹುಡುಗರೂ ಹಲ್ಲುಕಿರಿದರು. ಭೂಗೋಳದ ಉಪಾಧ್ಯಾಯರ ಮುಖದಮೇಲೂ ಒಂದು ಕಿರುನಗು ಮರ್ಯಾದೆಯಿಂದ ಆಡಿ ಮಾಯ ವಾಯಿತು.

“ ಏನು ಸ್ವಾಮಿ, ಏನಂತೀರ? ಹೇಳಿ ” ಎಂದರು ಹೆಡ್‌ಮೇಷ್ಟರು.

ಬಹಳ ಪ್ರಯಾಸಪಟ್ಟಮೇಲೆ ಸ್ವಾಮಿನಾಥನಿಗೆ ಸ್ವರ ಹೊರಟಿತು.

“ ಡಾಕ್ಟರು ಸಾರ್... ..ನನ್ನ ವಿಷಯವಾಗಿ ಡಾಕ್ಟರು ಏನೂಹೇಳಲಿಲ್ಲವೇ ಸಾರ್ ? ” ಎಂದು ದೈನ್ಯದಿಂದ ಮೊರೆಯಿಟ್ಟ.

“ ಯಾವ ಡಾಕ್ಟರು ಏನು ಹೇಳೋದು. ”

“ ಹೇಳ್ತೀನಿ ನಿಮ್ಮ ಕೈಲಿ ಅಂದಿದ್ದರು ಸಾರ್. ”

“ ಮಾತನಾಡಿದರೆ ಪೂರ್ತಿ ಮಾತನಾಡು. ಅರ್ಧಬರ್ಧ ಮಾತನಾಡಿದರೆ ಬೆನ್ನಮೇಲೆ ಎರಡು ಬಿಗೀತೀನಿ ನೋಡು. ”

“ ಡಾಕ್ಟರ್ ಕೇಶವನ್ ಹೇಳಿದರು ಸಾರ್— ”

“ ಏನು, ಡಾಕ್ಟರ್ ಕೇಶವನ್ ಹೇಳಿದ್ದು ?.... ”

“ ನಿಮ್ಮ ಕೈಲಿ ಮಾತಾಡಿ ಡ್ರಿಲ್ ಕ್ಯಾಸಿಗೂ ಸ್ಕಾಟು ಕ್ಯಾಸಿಗೂ ರಜ ಕೊಡುವಂತೆ ಹೇಳ್ತೀನಿ ಎಂದಿದ್ದರು ಸಾರ್. ಡ್ರಿಲ್ ಕ್ಯಾಸಿಗೆ ಹೋಗ ಬೇಡ ಇನ್ನೊಂದು ತಿಂಗಳು ; ಹೋದರೆ ನಿನ್ನ ಖಾಯಿಲೆ ಹೆಚ್ಚಾಗುತ್ತೆ ಅಂದರು ಸಾರ್. ”

“ ಓಹೋ! ತನುಗೆ ಏನು ರೋಗ ಸ್ವಾಮಿ ? ”

“ ನನಗೆ....ಒಂದು ತರಹ ...ಒಂದು ತರಹ ಸನ್ನಿಯಂತೆ ಸಾರ್ ”

ಈ ಪದವನ್ನು ಉಪಯೋಗಿಸಬಾರದು ಎಂದು ಡಾಕ್ಟರನ್ನು ನೋಡಿದ ದಿನ ದಿಂದ ತೀರ್ಮಾನಮಾಡಿದ್ದ. ಆದರೇನು ಮಾಡುವುದು? ಅಭ್ಯಾಸ ಬಲ.

“ ಇನ್ನೇನು ಮಹಾವಾಕ್ಯಗಳನ್ನೆಲ್ಲ ಆಡ್ತೀಯೋ ಅಡಿ ಬಿಡು. ನಿನ್ನ ಪುರಾಣಾನೆಲ್ಲ ಕೇಳೋಣ ” ಎಂದು ಹೆಡ್‌ಮೇಷ್ಟರು ಹೇಳಿ, ರಾಮ ರಾಯರ ಕಡೆ ತಿರುಗಿ ಸಣ್ಣದಾಗಿ ಗುಟುರುಹಾಕಿದರು.

“ ಸಾರ್ ನಿಮ್ಮ ಕೈಯ್ಯಲ್ಲಿ ಅವರು ಮಾತನಾಡಿದ್ದಾರೆ ಅಂತ ಅಂದ್ಕೊಂಡಿದ್ದೆ ಸಾರ್. ಹೇಳ್ತೀನಿ ಅಂತ ಅಂದಿದ್ದರು ”.....

“ ಈ ಸ್ಕೂಲಿಗೆ ಹೆಡ್‌ಮೇಷ್ಟರು ನಾನು. ನನ್ನ ಹುಡುಗರಿಗೆ ರಜ ಕೊಡಬೇಕೋ ಬಿಡಬೇಕೋ ನನ್ನ ಇಷ್ಟ ಅದು. ಗೊತ್ತು ಗುರಿಯಿಲ್ಲದ ಬೇವಾರ್ಸಿಗಳು ಹೇಳೋಮಾತನ್ನೆಲ್ಲ ಕೇಳಿಕೊಂಡು ಕುಣಿಯೋದಕ್ಕಲ್ಲ ನಾನಿರೋದು. ನಿಮ್ಮ ಈ ಸರ್ಜೆ ಜನರಲ್ ಬಂದಿದ್ದರೆ ನಮ್ಮ ಜವಾ ನನ ಕೈಲಿ ಅವನನ್ನು ಕತ್ತು ಹಿಡಿದು ದಬ್ಬಿಸಿಬಿಡ್ತಾ ಇದ್ದೆ. ಡಾಕ್ಟರ್ ಕೇಶವನ್ ಅಂತೆ. ಅವರವ್ವ ಬಂದರೂ ನನಗೇನು ದಿಗಿಲು? ಭಡವಾ.”

ಡಾಕ್ಟರು ತನಗೆ ಮೋಸಮಾಡಿರಂದು ಸ್ವಾಮಿಗೆ ಈಗ ಅರ್ಥ ಸಾಯಿತು. “ ಹೆಡ್‌ಮೇಷ್ಟರನ್ನು ನೋಡಿ ಅವರಿಗೆ ಹೇಳ್ತೀನಿ, ಹೆದರ ಬೇಡ ” ಎಂದಾಗ ಆ ಡಾಕ್ಟರು ಎಷ್ಟು ದೊಡ್ಡದಾಗಿ ನಕ್ಕ ಎಂಬುದು ಅವನಿಗೆ ನೆನಪಾಯಿತು. ಬೆಳ್ಳಗಿರುವುದೆಲ್ಲ ಹಾಲಲ್ಲ ಎಂಬ ಮಾತು ಎಷ್ಟು ದಿಟ! ಎಂಥ ದ್ರೋಹಿ ಅವನು! ಇರಲಿ, ಅವನಿಗೊಂದು ಪಾಠ ಕಲಿಸ್ತೀನಿ. ಅವನ ಟೇಬಲ್ ಡ್ರಾಯರ್‌ನಲ್ಲಿ ಹಾವು ಚೇಳು ಎಲ್ಲ ತುಂಬ್ತೀನಿ. ಜ್ವರ ಬಂದು ನಾನು ಸಾಯ್ತಾ ಇದ್ದರೂ ಪರವಾ ಇಲ್ಲ; ನನ್ನ ವೈ ಮುಟ್ಟೋಕೆ ಕೂಡ ಬಿಡೊಲ್ಲ ಅವನು.... ಈ ವೇಳೆಗೆ ಸರಿಯಾಗಿ ಅವನ ಕೈ ಚುರೈಂದಿತು. ಹೆಡ್‌ಮೇಷ್ಟರು ಬೆತ್ತವನ್ನೆತ್ತಿ ಸಿದ್ಧವಾಗಿ ನಿಂತಿದ್ದರು.” ಬಿಜ್ಜೋಕೈಯ್ಯಿ, ಒಂದೊಂದು ದಿನ ಆಬ್ಬೆಂಟಾದ್ದಕ್ಕೂ ಈ ಕೈಗೆ ಆರು ಆ ಕೈಗಾರರಂತೆ ನಲವತ್ತೆಂಟು ಏಟು, ಮುಂದಿನ ಪಿರೀಡೆಲ್ಲ ಬೆಂಚಿನಮೇಲೆ.... ಗೊತ್ತಾಯ್ತೋ?...ಮಾನೀಟರ್, ಜ್ಞಾವಕ ಇಟ್ಟುಕೋ. ಅಷ್ಟೇ ಅಲ್ಲ. ಡಬ್ಲ್ಯು. ಎಸ್. ಸ್ವಾಮಿನಾರ್ಥ, ಹುಷಾರ್. ಇನ್ನೊಂದು ದಿನ ಇನ್ನೊಂದು ಕ್ಯಾಸಿಗೆನಾದರೂ ಚಕ್ರರ್ ಹೊಡೀಬೇಕಲ್ಲ; ಎಲ್ಲರ ಎದುರಿಗೆ ಸ್ಕೂಲು ಹಾಲಿನಲ್ಲಿ ನಿನ್ನ ಬಟ್ಟೆ ಬಿಚ್ಚಿ, ಜವಾನನ ಕೈಲಿ ಚರ್ಮದ ಬೆಲ್ಟಿಂದ ಲಾತಾ

ಬಿಗಿಸ್ತೀನಿ. ನಿನ್ನ ಪೋಲೀಸು ಸೂಪರಿಂಟೆಂಡೆಂಟರು, ಅವನ ಮಕ್ಕಳು ಮೊಮ್ಮಕ್ಕಳು, ತಾತ ಮುತ್ತಾತಂದಿರು ಯಾರು ಬಂದರೂ ಹೆದರೋವನಲ್ಲ ನಾನು. ಚಕ್ರವರ್ತಿ ಸಾರ್ವಭೌಮರನ್ನು ಕರೆದುಕೊಂಡು ಬಂದರೂ ನಾನು ಜಗ್ಗೊಲ್ಲ. ಹ್ವು!” ಎಂದು ಕೂಗಿದರು. ಸ್ವಾಮಿನಾಥನ ಕುತ್ತಿಗೆಯನ್ನು ಹೋಗಬಿಟ್ಟು, ಬೆತ್ತವನ್ನು ಎತ್ತಿದರು.

ಇನ್ನೊಂದು ನಿಮಿಷವಾಗಿದ್ದರೆ, ಆ ಬೆತ್ತವು ಕ್ರೂರ ಸರ್ಪರಾಜ ನಂತೆ ಬುಸುಗುಟ್ಟುತ್ತ ಬಂದು ಸ್ವಾಮಿನಾಥನ ಅಂಗೈಯನ್ನು ಸುಲಿದು ತಿನ್ನು ತ್ತಿತ್ತು, ಅಷ್ಟರಲ್ಲಿ ಸ್ವಾಮಿಗೆ ಎಲ್ಲಿಂದಲೋ ಆವೇಶ ಬಂದುಬಿಟ್ಟಿತು. ರೋಷ, ದ್ವೇಷ, ಭಯ ಇವೆಲ್ಲವೂ ಸೇರಿ ಅವನನ್ನು ಹುಚ್ಚನಂತೆ ಮಾಡಿ ದುವು. ಏನು ಮಾಡುತ್ತಿದ್ದನೋ ಅವನಿಗೇ ತಿಳಿಯದಾಯಿತು. ಸರಕ್ಕನೆ ಕೈನೀಡಿ ಹೆಡ್‌ಮೇಷ್ವರ ಕೈಯಿಂದ ಬೆತ್ತವನ್ನು ಕಸಿದುಕೊಂಡು ರೋಷವನ್ನು ಅದನ್ನು ಕೆಟಕಿಯಿಂದ ಆಚೆಗೇಸಿದ. ತನ್ನ ಡೆಸ್ಕ್‌ಬಳಿಗೆ ಧಾವಿಸಿ, ವುಸ್ತುಕ ಗಳನ್ನು ಎತ್ತಿಕೊಂಡು ರೂಮಿಂದ ದಡದಡನೆ ಓಡಿ ಹೋದ. ಒಂದೇ ಓಟ ದಲ್ಲಿ ಹಾಲನ್ನೂ ವರಾಂಡಾವನ್ನೂ ದಾಟಿ, ಸ್ಕೂಲಿನ ಗೇಟನ್ನು ಹತ್ತಿ ಆಚೆ ಕಡೆಯ ರಸ್ತೆಯೊಳಕ್ಕೆ ದುಮುಕಿದ.

ರಸ್ತೆಯ ಪಕ್ಕದ ಮರವೊಂದರ ಕೆಳಗೆ ಕುಳಿತು ನಡೆದ ಘಟನೆಗಳ ನ್ನೆಲ್ಲ ಅವಲೋಕಿಸಿದ. ಆ ಧೂರ್ತನಿರುವವರೆಗೆ ಮತ್ತೆ ಆ ಸ್ಕೂಲಿಗೆ ಹೋಗುವುದಿಲ್ಲವೆಂದು ಶಪಥಮಾಡಿದ. ಅಪ್ಪನಿಗೆ ತಿಳಿದರೆ ಏನು ಮಾಡು ತ್ತಾರೋ ಏನೋ! ದೇವರಿಗೇ ಗೊತ್ತು. ಅಲ್ಲಿಗೆ ವಾಪಸು ಹೋಗೆಂದು ಅಪ್ಪ ಬಲವಂತ ಮಾಡುತ್ತಾರೆ. ಆದರೆ ಹೋಗುವುದು ಹೇಗೆ ಸಾಧ್ಯ?... ಇದೇ ರೀತಿಯಲ್ಲಿ ಎರಡು ಸ್ಕೂಲುಗಳನ್ನು ಬಿಟ್ಟುಡಾಯಿತು. ಮಾಲ್ಗುಡಿ ಯಲ್ಲಿ ಇನ್ನು ಬೇರೆ ಸ್ಕೂಲುಗಳೇ ಇಲ್ಲ. ಹಾಗಾದರೆ ಅಪ್ಪ ನನ್ನನ್ನು ತಿರುಚನಾಪಳ್ಳಿಗೋ ಮದರಾಸಿಗೋ ಕಳುಹಿಸಬೇಕಾಗುತ್ತದೆ. ಆದರೆ, ನಾನೆಂಥವನೆಂಬುದನ್ನು ಈ ಬೋರ್ಡು ಹೈಸ್ಕೂಲು ಹೆಡ್‌ಮೇಷ್ವರು ಮಿಕ್ಕ ಎಲ್ಲ ಹೈಸ್ಕೂಲು ಹೆಡ್‌ಮೇಷ್ವರುಗಳಿಗೂ ತಿಳಿಸಬಿಟ್ಟರೆ? ಆಮೇಲೆ ನನ್ನನ್ನು ಯಾರೂ ಸೇರಿಸಿಕೊಳ್ಳುವುದಿಲ್ಲ. ಹಾಗಾದರೆ ಎಲ್ಲಾದರೂ ಕೂಲಿ ಮಾಡಿ ಹೊಟ್ಟೆ ಹೊರೆದುಕೊಳ್ಳಬೇಕುಕೆಲಸ ಮಾಡಿದರೆ ರೂಪಾಯಿ

ಸಿಕ್ಕುತ್ತೆ—ಆಗ ಹೋಟಲಿಗೆ ಹೋಗಿ ಬೇಕಾದ ಹಾಗೆ ತಿಂಡಿ ತಿನ್ನಬಹುದು. ಬೊಂಬಾಯಿ ಆನಂದಭವನದಲ್ಲಿ ಎಂಥೆಂಥ ತಿಂಡಿ ಇರುತ್ತೆ! ಬಾಗಿಲ ಹತ್ತಿರವೇ ಗಾಜಿನ ಬೀರುವಿನ ಮೇಲಂತಸ್ತಿನಲ್ಲಿ ಬಾದಾಮಿ ಗೇರುವೊಪ್ಪು ಎಲ್ಲ ಹಾಕಿ ಯಾವುದೋ ಒಂದು ಬಗೆಯ ಹಸುರು ಹಲ್ವ ಇದೆಯಲ್ಲ! ಅದನ್ನು ತಿನ್ನ ಬೇಕೂ ಅಂತ ನನಗೆ ಯಾವಾಗಲೂ ಆಸೆ, ಆದರೆ ಅದನ್ನು ಕೇಳುವಷ್ಟು ಧೈರ್ಯ ನನಗೆ ಯಾವಾಗಲೂ ಬಂದಿರಲಿಲ್ಲ, ಎಷ್ಟು ರೂಪಾಯೋ ಎನೋ ಅದಕ್ಕೆ? ಸ್ಕೂಲಿಗೆ ಹೋಗದೆ ಹೋದರೆ ಅಪ್ಪ ನನ್ನನ್ನು ಮನೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಮೂಳೆ ಮುರಿಯುವಂತೆ ಹೊಡೆಯಬಹುದು. ಹಾಗಾದರೆ ಈವತ್ತು ಮನೆಗೇ ಹೋಗೊಲ್ಲ. ಈವತ್ತೂ ಹೋಗೊಲ್ಲ, ಯಾವತ್ತೂ ಹೋಗೊಲ್ಲ, ಅವನ ಮುಖ ನೋಡೋಕೆ ಸಾಧ್ಯವಿಲ್ಲ. ಹಾಗಾದರೆ ಎಲ್ಲಿಗೆ ಹೋಗೋದು? ಎಲ್ಲಾದರೂ ಸರಿ. ಮಾರ್ಕೆಟ್ ರಸ್ತೆಲೇ ನಡೀತಾ ಹೋದರೆ ಎಲ್ಲಿಗೆ ಹೋಗೊತ್ತೆ? ಮದರಾಸಿಗೆ ಹೋಗಬಹುದಲ್ಲವೆ? ಹಾಗೇ ಮುಂದಕ್ಕೆ ಹೋದರೆ ಬೊಂಬಾಯಿ, ಇಂಗ್ಲೆಂಡು ಎಲ್ಲವೂ ಸಿಕ್ಕೊಲ್ಲವೆ? ಅಲ್ಲೆಲ್ಲ ಹೋಗಿ ಕೂಲಿ ನಾಲಿ ಮಾಡಿ, ಬೇಕಾದ ಹಾಗೆ ದುಡ್ಡು ಸಂಪಾದಿಸಿ, ಮನನೋಯಿಚ್ಚಿ ಖರ್ಚುಮಾಡಬಹುದು. ರೈಲಿನಲ್ಲೇಕೆ ಹೋಗಬಾರದು?.....ಆದರೆ ರೈಲಿಗೆ ದುಡ್ಡೆಲ್ಲಿಂದ ತರೋದು? ಪರವಾ ಇಲ್ಲ. ಸ್ಪೇರ್ಷಮೇಷ್ಟರು ಗುರು ತಿದ್ದಾರಲ್ಲ! ಅವರು ಬಿಟ್ಟೇನೇ ಬಿಟ್ಟರೂ ಬಿಡಬಹುದು.

ಸ್ಕೂಲಿನ ಗಂಟೆ ಹೊಡೆಯಿತು. ಸ್ವಾಮಿನಾಥ ಎದ್ದ....ಬೆಲ್ ಹೊಡೆದು ದುರಂದ ಹುಡುಗರೆಲ್ಲ ಬರುತ್ತಾರೆ ಬಂದು ಸುತ್ತಲೂ ಮುತ್ತಿಕೊಂಡು ತನ್ನನ್ನೇ ನೋಡಲು ಸುರುಮಾಡುತ್ತಾರೆ. ತಾನೇನು ಡೊಂಬರವನೇ?

ಮಾರ್ಕೆಟ್ ರಸ್ತೆಯಲ್ಲೇ ಹೊರಟು, ಬಲಗಡೆಗೆ ತಿರುಗಿದ. ಆ ಮೇಲೆ ಸ್ಮಿತ್ ರಸ್ತೆಗೆ ತಿರುಗಿ, ಹಲವಾರು ಸಣ್ಣ ಸಣ್ಣ ಗಲ್ಲಿಗಳ ಮೂಲಕ ಹಾದು ಹೋಗಿ, ತನ್ನ ಹಳೇ ಸ್ಕೂಲಿನ ಮುಂದೆ ನಿಂತ. ಆ ಹಳದೀಬಣ್ಣದ ಎರಡಂತಸ್ತಿನ ಕಟ್ಟಡವನ್ನು ಕಂಡು ಅವನ ಮನಸ್ಸಿನ ತುಂಬ ಹಿಂದಿನ ಕಾಲದ ನೆನಪುಗಳು ತುಂಬಿಕೊಂಡುವು. ಮತ್ತೆ ಆ ಕಾಲ ಬರಬಾರದೇಕೆ ಎನಿಸಿತು. ಆ ಸ್ಕೂಲನ್ನು ಬಿಡದೆಹೋಗಿದ್ದರೆ ಚೆನ್ನಾಗಿರುತ್ತಿತ್ತಲ್ಲ ಎಂದು

ಕೊಂಡ. ಆಲ್ಬರ್ಟ್ ಮಿಷನ್‌ನಲ್ಲಿ ಎಲ್ಲವೂ ಎಷ್ಟು ಜರ್ಬಾಗಿದೆ? ಕಲಾಸತ್ತು ಅಂಚಿನವೇಟ ಇಟ್ಟುಕೊಂಡು ಹೆಡ್ ಮೇಷ್ಟರು ಬಂದಾ ಅಂದರೆ! ಬೋರ್ಡು ಹೈಸ್ಕೂಲಿನ ಶೋಬಚ ಹೆಡ್‌ಮೇಷ್ಟರನ್ನ ತೋಗೊಂಡು ಹೋಗಿ ಸುಡಬೇಕು.... ವೇದನಾಯಗಂ, ಎಬನೀಜರ್ ಅವರು ಕೂಡ ಎಷ್ಟು ಒಳ್ಳೆಯವರು! ಡಿ. ಪಿಳ್ಳೆಯವರ ವಿಷಯವಂತೂ ಹೇಳಲೇಬೇಕಾಗಿಲ್ಲ. ಅವರಿಗಿಂತ ಒಳ್ಳೆಯ ಚರಿತ್ರೆ ಮೇಷ್ಟರು ಇನ್ನೊಬ್ಬರುಂಟೆ!.... ಸೋಮು, ಬಟಾಣಿ ಮುಂತಾದವರ ನೆನಪು ಬಂದಾಗಲಂತೂ ಸ್ವಾಮಿಯ ಕಣ್ಣಲ್ಲಿ ನೀರೇ ಬಂದುಬಿಟ್ಟಿತು. ತನ್ನ ಸ್ನೇಹಿತರಾದ ರಾಜಂ, ಮಣಿ, ಬಟಾಣಿ, ಸೋಮು ಇವರೆಲ್ಲ ಈ ಸ್ಕೂಲಲ್ಲಿ ಎಷ್ಟು ಹಾಯಾಗಿದ್ದಾರೆ! ಎಷ್ಟು ಗೌರವ ವಾಗಿದ್ದಾರೆ! ತಾನೊಬ್ಬನೇ ಹೊರಗೆ. ಒಬ್ಬನೇ ಒಬ್ಬ. ಕುಸ್ಮರೋಗಿಯಂತೆ ಎಲ್ಲರೂ ತನ್ನನ್ನು ದೂರಮಾಡಿದ್ದಾರೆ! ತಾನೊಬ್ಬ ಪರದೇಶಿ. ಹೌದು, ಪರದೇಶಿ. ಇದ್ದಕ್ಕಿದ್ದಂತೆ ಸ್ವಾಮಿಗೆ ತನ್ನನ್ನು ಕಂಡು ವಿಪರೀತ ಜುಗುಪ್ಸೆ ಹುಟ್ಟಿಬಿಟ್ಟಿತು. ಆ ಹಳೆಯ ಸ್ಕೂಲಿಗೆ ಹಿಂದಿರುಗಲು ಏನುಬೇಕಾದರೂ ಕೊಡಲು ಸಿದ್ಧ, ಅವನು. ಆದರೆ ಅವರು ತೋಗೊಳ್ಳಬೇಕಲ್ಲ! ಗೋಳಾಡಿ ಏನು ಪ್ರಯೋಜನ? ಮಾಲುಡಿಯಲ್ಲಿ ಬೇರೆ ಯಾವ ಸ್ಕೂಲೂ ಇಲ್ಲ. ಮದರಾಸಿಗೆ ಓಡಿಹೋಗಬೇಕು ಅಲ್ಲಿ ಜೀತಮಾಡಬೇಕು. ಆದರೆ ಹೊರಡೋ ಮುಂಚೆ ಮಣಿ, ರಾಜಂ ಇಬ್ಬರನ್ನೂ ನೋಡಿ ಹೋಗೋದು ವಾಸಿ.....

ಸ್ಕೂಲು ಬಾಗಿಲ ಮುಂದೆಯೇ ತುಸಹೊತ್ತು ನಿಂತಿದ್ದ. ಒಳಗೆ ಹೋಗಲು ಧೈರ್ಯವಿಲ್ಲ. ತಾನು ಆ ಸ್ಕೂಲಿನ ಶತ್ರು. ಸ್ಕೂಲು ಜವಾನ ಸಿಂಗಾರಂ ತನ್ನ ನ್ನೇನಾದರೂ ಕಂಡನೆಂದರೆ ಬೆನ್ನು ನೆಗ್ಗಿ ಬಿಟ್ಟಾನು. ಮೆಲ್ಲ ಮೆಲ್ಲಗೆ ಸ್ಕೂಲು ಗೋಡೆಯ ಬಳಿ ಸೇರಿ ಯಾರಿಗೂ ಕಾಣಿಸದ ರೀತಿಯಲ್ಲಿ ಅವಿತುಕೊಂಡ. ರಾಜಂ, ಮಣಿ ಇಬ್ಬರನ್ನೂ ನೋಡದೆ ಹೋಗುವಂತಿಲ್ಲ. ಆದರೆ ನೋಡೋದು ಹೇಗೆ?....ಒಂದು ಉಪಾಯ ಹೊಳೆಯಿತು.

ಕಾಂಪೌಂಡನ್ನು ಬಳಸಿಕೊಂಡು ಸ್ಕೂಲಿನ ಹಿಂದುಗಡೆ ಹೋದ. ಇತ್ತಕಡೆ ಸಾಧಾರಣವಾಗಿ ಯಾರೂ ಹೋಗರು. ಈ ಸ್ಕೂಲಿನಲ್ಲಿದ್ದ ಆರೇಳು ವರ್ಷಗಳಲ್ಲಿ ಸ್ವಾಮಿ ಒಂದು ಸಲವೂ ಇಲ್ಲಿಗೆ ಬಂದಿರಲಿಲ್ಲ.

ಕಾಂಪೌಂಡಿನ ಮೇಲೆ ಹುಲುಸಾಗಿ ಪಾಚಿ ಬೆಳೆದುಬಿಟ್ಟಿತ್ತು. ಹಿಂದುಗಡೆ ಯಿಂದ ನೋಡಿದರೆ ಸ್ಕೂಲು ತುಂಬ ವಿಚಿತ್ರವಾಗಿ ಕಾಣುತ್ತಿತ್ತು. ತನ್ನ ಹಳೆಯ ತರಗತಿಯಾದ ಸೆಕೆಂಡ್ ಎ ಎಲ್ಲಿದೆ ಎಂದು ಹೇಳುವುದಕ್ಕೆ ಕೂಡ ಸ್ವಾಮಿಗೆ ತೋರುತ್ತಿರಲಿಲ್ಲ. ಇಲ್ಲೆಂದ ಗೋಡೆಯ ಪಕ್ಕದಲ್ಲಿ ಎಳೆಂಟು ಇಟ್ಟಿಗೆಗಳನ್ನು ಪೇರಿಸಿ, ಅದರ ಮೇಲೆ ಹತ್ತಿನಿಂತ. ಸ್ಕೂಲಿನ ಅಂಗಳ ಕಾಣಿಸಿತು ಆಗ ಸುಮಾರು ಹನ್ನೆರಡು ಗಂಟೆ. ಎಲ್ಲ ತರಗತಿಗಳೂ ಅತ್ಯಂತ ಹುರುಪಿನಿಂದ ಕೆಲಸಮಾಡುವ ವೇಳೆಯೆಂದರೆ ಅದೇ. ಅದುದರಿಂದ ಅಂಗಳದಲ್ಲಿ ಒಂದು ನರಪಿಳ್ಳೆಯೂ ಇರಲಿಲ್ಲ. ಸ್ವಾಮಿ ಕಾದುನೋಡಿದ. ಧೂ—ಕಾಯುವುದಕ್ಕಿಂತ ಅಧ್ವಾನವಾದ್ದು ಯಾವುದೂ ಇಲ್ಲ. ಸ್ವಲ್ಪ ಹೊತ್ತಾದ ಮೇಲೆ ಮೂಗು ಸೀದುವುದಕ್ಕೆಂದು ಪ್ರೈಮರಿ ಒಂದನೆಯ ತರಗತಿಯ ಹುಡುಗನೊಬ್ಬ ಹೊರಗೆಬಂದ.

ಸ್ವಾಮಿನಾಥ ಮೆಲ್ಲಗೆ ಸಿಳ್ಳುಹಾಕಿದ. ಆ ಪುಟ್ಟಮನುಷ್ಯನಿಗದು ಕೇಳಿಸಲಿಲ್ಲ, ಸ್ವಾಮಿನಾಥ ಮತ್ತೆ ಸಿಳ್ಳುಹಾಕಿದ. ಆ ಪುಟ್ಟಮನುಷ್ಯ ತಿರುಗಿ ನೋಡಿ, ದಯ್ಯವನ್ನು ನೋಡಿದವನಂತೆ ಬೆಚ್ಚಿಬಿದ್ದ. ಸ್ವಾಮಿನಾಥ ಅವನನ್ನು ಕರೆದ. ದಯ್ಯದ ಆಜ್ಞೆಯನ್ನು ಶಿರಸಾವಹಿಸಬೇಕೋ ಭದ್ರವಾಗಿ ಕ್ಯಾಸಿಗೆ ಹೋಗಿ ಸೇರಿಕೊಳ್ಳಬೇಕೋ ತೀರ್ಮಾನಿಸಲು ಆ ಪುಟ್ಟಮನುಷ್ಯ ನಿಗೆ ಒಂದು ನಿಮಿಷ ಹಿಡಿಯಿತು. ಸ್ವಾಮಿನಾಥ ಅವನನ್ನು ಮತ್ತೆ ಕರೆದ. ಮಾಟಗಾರನ ಮಂತ್ರಕ್ಕೆ ವಶವಾದವರಂತೆ ಆ ಪುಟ್ಟಹುಡುಗನು ಅರಳಿದ ಕಣ್ಣುಗಳೊಡನೆ ಸ್ವಾಮಿಯ ಹತ್ತಿರಕ್ಕೆ ಬಂದ. “ಲೋ, ನಿನಗೊಂದು ಬಾದಾಮಿ ಪೆಪ್ಪರಮೆಂಟು ಬೇಕೇನೋ?” ಎಂದು ಸ್ವಾಮಿ ಕೇಳಿದ.

ಆ ಪುಟ್ಟಮನುಷ್ಯನಿಗೆ ಆಶ್ಚರ್ಯವೋ ಆಶ್ಚರ್ಯ. ತನ್ನ ಕಿವಿಗಳನ್ನೇ ನಂಬಲಿಲ್ಲ ಅವನು. ಈ ಮನುಷ್ಯನನ್ನು ನೋಡು! ತಾನಾಗಿ ಬಂದು ಬಾದಾಮಿ ಪೆಪ್ಪರಮೆಂಟು ಕೊಡುತ್ತಾ ಇದ್ದಾನೆ! ನಿಜವೇ ಇದು? ಏನಾದರೂ ಕಮಾಲ್ ಇರಬೇಕು ಇದರಲ್ಲಿ. ಸ್ವಾಮಿ ಅದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಿದ. ಪುಟ್ಟಮನುಷ್ಯನು ಬಹಳ ಜಾಗರೂಕತೆಯಿಂದ “ನನಗೆ ಪೆಪ್ಪರ ಮೆಂಟೆಂದರೇನೋ ಇಷ್ಟ” ಎಂದ.

“ಈ ತಕ್ಷಣವೇ ಸಿಗೊಲ್ಲ. ಬೇಕಾಬಿಟ್ಟು ಬಂದುಬಿಡುತ್ತೆ ಅಂದು

ಕೊಂಡಿದ್ದೀಯೇನು? ಕಷ್ಟಪಟ್ಟರೆ ಫಲವುಂಟು ನೋಡು. ಸುಮ್ಮನೆ ಸೆಕೆಂಡ್ ಫಾರಂ ಎಗೆ ಹೋಗಿ, ಎಂ. ರಾಜಂ ಎಂಬುವನಿಗೆ ಹೇಳು—ಮನೆಯಿಂದ ನಿನ್ನನ್ನು ನೋಡಲು ಯಾರೋ ಬಂದಿದ್ದಾರೆ, ಬಹಳ ಅರ್ಜೆಂಟ್ ಕೆಲಸ ಇದೆಯಂತೆ, ಬೇಗ ಬರಬೇಕಂತೆ—ಅಂತ. ಅವನ್ನು ಕರಕೊಂಡು ಬಾ. ಬಾದಾಮಿ ಪೆಸ್ಪರಮೆಂಟು ಸಿಕ್ಕೊತ್ತಿ. ನೋಡು.....ಕೆಲಸ ಕಷ್ಟವಾಗಿ ಅಂತ ಎರಡು ಪೆಸ್ಪರಮೆಂಟು ಕೊಡ್ತೀನಿ.....” ಎಂದ ಸ್ವಾಮಿ.

ಪ್ರಶ್ನೆಯ ಪ್ರತಿಯೊಂದು ಭಾಗವನ್ನೂ ಅರಗಿಸಿಕೊಳ್ಳುವುದಕ್ಕೆ ಆ ಪುಟ್ಟ ಮನುಷ್ಯನಿಗೆ ಸ್ವಲ್ಪ ಹೊತ್ತು ಹಿಡಿಯಿತು. ಆ ಮೇಲೆ ಅವನು ಹುಬ್ಬನ್ನು ಮೇಲಕ್ಕೆತ್ತಿ, “ಸೆಕೆಂಡ್ ಎ ಎಲ್ಲಿದೆ?” ಎಂದು ಕೇಳಿದ.

“ಮಹಡಿ ಮೇಲೆ”

“ಅಯ್ಯೋ!” ಅಲ್ಲಿಗೆ ಹೋಗುವುದು ಹೇಗೆ ಎಂದು ತಿಳಿಯದೆ ಹುಡುಗ ಬೆಪ್ಪಾಗಿ ನಿಂತ.

“ಎನಂತೀಯೆ? ನಾನು ಹತ್ತಿಣಿಸುವುದರೊಳಗೆ ಹೇಳಬೇಕು. ಇಲ್ಲದೆ ಹೋದರೆ ನಿನಗೆ ಪೆಸ್ಪರಮೆಂಟೇ ಇಲ್ಲ. ಎಲ್ಲಿ?—ಒಂದು, ಎರಡು, ಮೂರು—”

“ಮಹಡಿ ಮೇಲಿದೆ ಅಂದ್ಯಾ?”

“ಹೂ”

“ನಾನು ಅಲ್ಲಿಗೆ ಯಾವತ್ತೂ ಹೋಗಿಲ್ಲ”

“ಪೆಸ್ಪರಮೆಂಟು ಬೇಕಾದರೆ ಇವತ್ತು ಹೋಗಬೇಕು.”

“ದಾರಿ ಗೊತ್ತಿಲ್ಲವಲ್ಲ ನನಗೆ?”

“ಸುಮ್ಮನೆ ಮೆಟ್ಟಿಲು ಹತ್ತಿಹೋಗು.”

“ಯಾರಾದರೂ ಹೊಡೆದುಬಿಟ್ಟರೆ —”

“ನೋಡು, ಪೆಸ್ಪರಮೆಂಟು ಬೇಕಾದರೆ ಅದನ್ನೆಲ್ಲ ಎದುರಿಸಬೇಕು ... ಹೋಗ್ತೀಯೋ ಇಲ್ಲವೋ ಹೇಳು ಮತ್ತೆ.”

“ಆಗಲಿ. ಸ್ವಲ್ಪ ತಡಿ.” ಪುಟ್ಟಮನುಷ್ಯ ಓಡಿದ.

ಹತ್ತು ನಿಮಿಷ ಆದಮೇಲೆ ಅವನು ಮತ್ತೆ ಬಂದ. ಜತೆಯಲ್ಲಿ ರಾಜಂ ಹೊಡೆ ಬಂದ. ಕಾಂಪೌಂಡಿನ ಆಚೆ ಸ್ವಾಮಿಯ ತಲೆಯನ್ನು ಕಂಡು

ರಾಜಂಗೆ ಆಶ್ಚರ್ಯ—“ ಏನುಮಾಡ್ತಾ ಇದ್ದೀಯೋ ಇಲ್ಲಿ? ”

“ ರಾಜಂ, ತುಂಬಾ ಅರ್ಜೆಂಟಾಗಿ ಮಾತಾಡಬೇಕಾಗಿದೆ, ಗೋಡೆ ದುಮುಕಿ ಬಾರೋ ಈ ಕಡೆ.”

“ ಈಗ ನಮಗೆ ಕ್ಯಾಸಿದೆ ಕಾಣೋ. ಬರೋಕ್ಯಾಗೊಲ್ಲ.”

“ ತಲಹರಟಿ ಮಾಡಬೇಡ ಕಾಣೋ. ಬಾಯಿ ಮುಚ್ಚಿಕೊಂಡು ಬಾ ಇಲ್ಲಿ.”

ರಾಜಂ ಗೋಡೆಯನ್ನು ಹಾರಿ ಸ್ವಾಮಿಯ ಪಕ್ಕದಲ್ಲಿ ನಿಂತ.

ಅಂಗಳದ ಒಳಗಡೆಯಿಂದ, “ ವೆಸ್ಪರಮೆಂಟು ಎಲ್ಲಿ? ಕೊಡ್ತೀನೀ ಅಂದೆಯೆಲ್ಲೋ? ” ಎಂದು ಒಂದು ಆರ್ತಸ್ವರ ಕೇಳಿಸಿತು.

“ ಅಯ್ಯೋ, ಮರೆತು ಬಿಟ್ಟೆ, ತೋಗೋ, ಇದನ್ನು ಕ್ಯಾಚ್‌ಹಿಡಿ ” ಎಂದು ಸ್ವಾಮಿನಾಥ ಒಂದು ಮೂರುಕಾಸಿನ ನಾಣ್ಯವನ್ನು ಬಿಸಾಕಿದ.

“ ಬಾದಾಮಿ ವೆಸ್ಪರಮೆಂಟು ಕೊಡ್ತೀನಿ ಅಂದೆ? ” ಎಂದು ಹುಡುಗ ನೆನಪುಮಾಡಿದ.

“ ನಾನು ನಾವಿರಸಾಮಾನು ಕೊಡ್ತೀನಿ ಅನ್ನ ಬಹುದು. ಸಾಲದೋ ಮೂರುಕಾಸು? ಬೇಕಾದರೆ ಹೋಗಿ ಕೊಂಡುಕೊ ” ಎಂದು ಸ್ವಾಮಿ ಒರಟಾಗಿ ಉತ್ತರ ಕೊಟ್ಟ.

“ ಎರಡು ವೆಸ್ಪರಮೆಂಟು ಕೊಡ್ತೀನೀ ಅಂದೆ. ”

“ ಸುಮ್ಮನೆ ಹೋಗಯ್ಯ ಬದನೇಕಾಯಿ ಮಾರೋವಳ ಹಾಗೆ ಚೌಕಾಸಿಮಾಡಬೇಡ. ತೃಪ್ತಿಯಾಗಿರೋದನ್ನು ಕಲಿತುಕೊ. ಪ್ರಪಂಚದಲ್ಲಿ ಯಾವುದೂ ಶಾಶ್ವತವಲ್ಲ ” ಎಂದು ಹೇಳಿ ಸ್ವಾಮಿನಾಥ ಆ ಇಟ್ಟಿಗೆಗಳ ರಾಸಿಯಿಂದ ದುಮುಕಿ ಹೊರಟುಹೋದ.

“ ರಾಜಂ, ನಮ್ಮ ಸ್ಕೂಲಿನಲ್ಲಿ ಈವತ್ತೇನಾಯಿತು ಗೊತ್ತಾ? ಹೆಡ್ ಮೇಷ್ಟರ ಕೈಯ್ಯಲ್ಲಿ ನಾನು ಯುದ್ಧಮಾಡಿಬಿಟ್ಟೆ. ಆದ್ದರಿಂದ ಹೆಡ್ ಮೇಷ್ಟರು ನನ್ನನ್ನ ಡಿಸ್‌ಮಿಸ್ ಮಾಡಿಬಿಟ್ಟರು. ಇನ್ನು ಮೇಲೆ ನನಗೆ ಸ್ಕೂಲೂ ಇಲ್ಲ, ಕ್ಲಾಸೂ ಇಲ್ಲ ”

“ ಏನು? ಹೆಡ್‌ಮೇಷ್ಟರ ಕೈಲಿ ಹೋರಾಡಿದೆಯಾ? ”

“ ಹೂ ಡ್ರಿಲ್ ವಿಷಯವಾಗಿ ನನ್ನನ್ನ ಹೊಡೀಬೇಕೂಂತ ಬಿತ್ತ

ತೋಗೊಂಡು ಬಂದರು. ನಾನು ಅವರ ಕೈ ತಿರಿಚಿ ಬೆತ್ತ ಕಿತ್ತುಕೊಂಡು ಬಿಟ್ಟೆ.....ತಿರುಗಿ ನಾನು ಆ ಸ್ಕೂಲಿಗೆ ಹೋಗೊಲ್ಲ. ಹೋದರೆ ಇನ್ನೂ ಹೆಚ್ಚು ಫಜೀತಿ ಯಾಗುತ್ತೆ....”

“ ಎಂಥಾವನೋ ನೀನು. ಮುಟ್ಟಿದ್ದೆಲ್ಲ ಹಾಳು....ಎಲ್ಲಿ ಹೋಗಲಿ, ಒಂದಲ್ಲ ಒಂದು ಗಲಾಟೆಮಾಡಿಕೊಂಡು....ಸದಾ ಇದೇ ರಗಳೆ! ”

“ ನನ್ನದಲ್ಲ ಕಾಣೋ ತಪ್ಪು.” ಎಂದು ಹೇಳಿ ಸ್ವಾಮಿನಾಥ ಡಾ|| ಕೇಶವ್ ಮಾಡಿದ ದ್ರೋಹವನ್ನೆಲ್ಲ ವಿವರಿಸಿದ.

“ ಸ್ವಾಮಿ, ನಿನಗೆ ಬುದ್ಧಿಯಿಲ್ಲ ಕಾಣೋ, ಬಲೆ ವಿಚಿತ್ರ ಮನುಷ್ಯ ನೀನು.”

“ ಇನ್ನೇನು ಮಾಡಲೋ ನಾನು? ಸಾಯಂಕಾಲ ಓಟಿಗೆ ಬರಬೇಕಾದರೆ ಬೇರೆ ದಾರಿಯೇ ಇರಲಿಲ್ಲ ಕಾಣೋ. ವೈ. ಎಂ. ಯು ರವರನ್ನು ಸೋಲಿಸೋದು ಸುಲಭದ ಮಾತೇ ? ”

“ ನೀನು ಹೇಳಿದ್ದು ನಿಜಾ ಅನ್ನು . ಇವತ್ತು ಬೆಳಿಗ್ಗೆ ಅವರು ಪ್ರಾಕ್ಟೀಸು ಮಾಡಿಕೊಂಡಿದ್ದನ್ನ ನೋಡಿದೆ. ಬೆಳಿಗ್ಗೆ ಕೂಡ ಪ್ರಾಕ್ಟೀಸು ಮಾಡಿಕೊಂಡಿದ್ದಾರೆ ಅವರು. ತೆಗೆದುಹಾಕೋ ಅಂಥಾ ಪ್ಲೇಯರ್ಸ್ ಅಲ್ಲ. ಮೊಹದೀನ್ ಅಂತ ಒಬ್ಬನಿದ್ದಾನೆ---ಕರ್ರಿಗೆ, ಎತ್ತರವಾಗಿ. ಅವನ ಮೇಲೆ ನೀನೊಂದು ಕಣ್ಣೆಟ್ಟೇ ಇರಬೇಕು. ಬ್ರಾಡ್‌ಮನ್ ಹಾಗೆ ಆಡ್ತಾನೆ ಕಾಣೋ ಅವನು. ಹುಷಾರಾಗಿರು. ಇನ್ನೊಬ್ಬ, ಷಣ್ಮುಗಂ ಅಂತ ಇದ್ದಾನೆ. ಬಲೆ ಗಟ್ಟಿಗ ಬೋಲಿಂಗಿನಲ್ಲಿ. ಆದರೆ ಮೊಹದೀನಿನಲ್ಲಿ ಒಂದು ಐಬಿದೆ. ಲೆಗ್‌ಸ್ಟ್ರೈಕರ್ ಕಡೆ ಹೊಡೀಲಾರ. ಸುಳು ತಿಳಕೋ.....ಸ್ವಾಮಿ, ಯಾವ ವಿಷಯವಾಗೂನೂ ಚಿಂತೆ ಇಟ್ಟುಕೋಬೇಡ. ನಾಳೆ ಬೆಳಿಗ್ಗೆನೂ ಬರಬೇಕು ನೀನು, ಪ್ರಾಕ್ಟೀಸಿಗೆ. ವೈ. ಎಂ. ಯುನ ಕುಟ್ಟಿ ಬಜಾಯಿಸಿಬಿಡಬೇಕು....”

ಸ್ವಾಮಿನಾಥ ಬಂದುದು ರಾಜಂಗಿ ಗುಡ್ ಬೈ ಹೇಳುವುದಕ್ಕೇಂತ. ಆದರೆ ಈಗ ಮನಸ್ಸು ಬದಲಾಯಿಸಿಬಿಟ್ಟು. ಅವನು ತನ್ನ ಯೋಚನೆಯನ್ನು ರಾಜಂಗಿ ವಿವರಿಸ ತೊಡಗಿದರೆ, ಖಂಡಿತವಾಗಿ ಅವನು ತಡೆಮುಬಿಡ್ತಾನೆ. ಆದುದರಿಂದ ರಾಜಂಗಿ ಏನೂ ಹೇಳದೇ ಇರೋದೇ ವಾಸಿ. ರಾಜಂಗೂ

ಹೇಳೋಲ್ಲ, ಯಾರಿಗೂ ಹೇಳೋಲ್ಲ. ಮಣೇಗೆ ಕೂಡ ಹೇಳೋಲ್ಲ. ರಾಜಂ ತಡೆದು ಬಿಟ್ಟು ಅಂತ ಇಟ್ಟುಕೊಳ್ಳೋಣ. ಆನಾಗ ಯಾರ ಮನೇಲಿ ರೋದು?...ಮ್ಯಾಚಿಗೆ ಇನ್ನೂ ಎರಡು ದಿನ ಇದೆಯಲ್ಲ. ಯಾರಿಗೂ ಹೇಳದೆ ತಲೆ ತಪ್ಪಿಸಿಕೊಂಡು ಹೊರಟುಹೋಗಿ, ದಾರೀಲಿ ಹೇಗೋ ಅಂತೂ ಪ್ರಾಕ್ಟೀಸುಮಾಡಿಕೊಂಡು, ಮ್ಯಾಚಿನ ದಿನ ಆ ಹೊತ್ತಿಗೆ ಸರಿಯಾಗಿ ಬಂದು, ಮ್ಯಾಚುಮುಗಿಸಿಕೊಂಡು ಮತ್ತೆ ಮಾಯವಾಗಿ ಬಿಡೋದು. ಮಾಲ್ಗುಡಿ ಕಡೆ ತಿರುಗಿ ಮುಖ ತೋರಿಸೋದೇ ಇಲ್ಲ. ಅವನಂಥ ಕಲ್ಲೆದೆಯವನು, ಹೆಡ್‌ಮೇಷ್ಟ್ರರಂತ ಕ್ರೂರಿ ಇವರೆಲ್ಲ ಇರೋಂಥ ಮಾಲ್ಗುಡಿ ಯಲ್ಲಿ ನನಗೇನು ಕೆಲಸ?...ಎಷ್ಟು ಹೇಳಿದರೂನೂ ಅಪ್ಪಮಾತ್ರ ಒಪ್ಪೊಲ್ಲ ನಾನು ಮಾಡಿದ್ದನ್ನು. ಮನೆಗೆ ಹೋದೇಂತ ಇಟ್ಟುಕೊಳ್ಳೋಣ. ಅನ್ನ ಸುಮ್ಮನೆ ಇರ್ತಾರ್ಯೇ? ಹೊಡೆದು ಬಡಿದು ವ್ರಾಣ ತೆಗೆದುಬಿಡ್ತಾರೆ. ಬೋರ್ಡು ಹೈಸ್ಕೂಲಿಗೆ ಮತ್ತೆ ಹೋಗು ಅಂತಾರೆ. ಹೋಗದೆ ಇದ್ದರೆ ಚರ್ವ ಸುಲಿದುಬಿಡ್ತಾರೆ. ನಾನಾನ್ಯ ಮನುಷ್ಯರೆ ಅಪ್ಪ !.....ಯಾರಿಗೂ ಗೊತ್ತಾಗದ ಹಾಗೆ ಮ್ಯಾಚ್ ದಿನ ಮಾತ್ರ ಬಂದುಬಿಡಬೇಕು. ಬಂದೇ ಬರಬೇಕೇನು?...ಆದ್ದರಿಂದ ಅವನು ರಾಜಂನ ತಕ್ಷಣ ಕೇಳಿದ; “ ರಾಜಂ, ನಾನಿದ್ದೇ ತೀರಬೇಕೇನೋ ಮ್ಯಾಚಿಗೆ ? ”

ರಾಜಂಗೆ ಯಾಕೋ ಒಂದು ಬಗೆಯ ಸಂಶಯ ಬಂತು. “ ಅಂಥ ಪ್ರಶ್ನೆಯಲ್ಲ ಕೇಳಬೇಡ ” ಎಂದು ಸ್ವಾಮಿಯ ಬಾಯಿ ಮುಚ್ಚಿಸಿದ. ಸ್ವಲ್ಪ ಹೊತ್ತು ತಡೆದು, “ ಸ್ವಾಮಿ, ನೀನಿಲ್ಲದಿದ್ದರೆ ಆಗೋದೇ ಇಲ್ಲ ಸ್ವಾಮಿ; ನಾವೆಲ್ಲ ನಿನ್ನನ್ನೇ ನಂಬಿದ್ದೇವೆ. ನೀನೇ ನಮ್ಮ ಟೀಮಿನಲ್ಲೆಲ್ಲ ಬೆಸ್ಟ್ ಬಾಲರ್. ನೀನಿಲ್ಲದೆ ಹೋದರೆ ಆ ವೈ. ಎಂ. ಯು ಅವರನ್ನು ಹೇಗೆ ಸೋಲಿಸೋಕ್ಕೆ ಸಾಧ್ಯ? ಸೋತು ಹೋದಿವಿ ಅಂದರೆ ನೇಣುಹಾಕಿ ಕೊಂಡುಬಿಡ್ತೀನಿ. ಲೋ, ಸ್ವಾಮಿ, ಏನು ಮಾಡಿಕೊಂಡುಬಿಟ್ಟೆಯೋ ! ಸ್ಕೂಲಿಗೆ ಸೇರದೇನೆ ಹೇಗೆ ಇರ್ತೀಯೋ ? ” ಎಂದು ಕೇಳಿದ.

“ ಯಾವುದಾದರೂ ವರ್ಕ್‌ಷಾಪಿಗೆ ಸೇರೊಂತೀನಿ ”.

“ ಇದನ್ನು ಕೇಳಿದರೆ ನಿಮ್ಮತಂದೆ ಏನಂತಾರೋ ? ”

“ ಏನಂತಾರೆ ? ಏನೂ ಅನ್ನೊಲ್ಲ. ನಿನ್ನ ಇಷ್ಟ ಬಂದದ್ದು ಮಾಡು ಅಂದುಬಿಡ್ತಾರೆ. ”

“ ಸ್ವಾಮಿ, ನಾನು ಕ್ಲಾಸಿಗೆ ಹೋಗಬೇಕು, ಹೊತ್ತಾಯಿತು. ’
 ರಾಜಂ ಎದ್ದು ಕುಣಿಕುಣಿಯುತ್ತ ಕಾಂಪೌಂಡನ್ನು ನೆಗೆದು ಒಳಗೆ ಹೋದ
 “ ಸ್ವಾಮಿ, ಫೀಲ್ಡಿಗೆ ಈವತ್ತು ಬೇಗನೆ ಬಾ. ಈಗ ಯಾವ ಡ್ರಿಲ
 ಕ್ಯಾಸೂ ಇಲ್ಲವಲ್ಲ.....’ ”

ಅಧ್ಯಾಯ ಹದಿನಾರು

ಪಲಾಯನ

೧

ಸ್ವಾಮಿನಾಥನ ತಂದೆ ಮಾರ್ಕೆಟ್ ರಸ್ತೆಯ ತುಟ್ಟತುದಿಗೆ ಬಂದಿದ್ದರು
 ಅಲ್ಲಿಂದ ಎಲ್ಲಮ್ ಬೀದಿಯ ಕಡೆ ತಿರುಗಿದರು. ಮಾರ್ಕೆಟ್ ರಸ್ತೆಯಲ್ಲಿ
 ಬೇಕಾದಷ್ಟು ಬೆಳಕಿತ್ತು. ಎಲ್ಲಮ್ ಬೀದಿಯಲ್ಲಿ ಕತ್ತಲೋಕತ್ತಲು ಜನ
 ಸಂಚಾರ ಕೂಡ ಇರಲಿಲ್ಲ. ಊರಿಗೆಲ್ಲ ಅದೇ ಕಡೆಯ ಬೀದಿ. ಆ ಬೀದಿಯಲ್ಲಿ
 ಸ್ವಲ್ಪ ಮುಂದೆ ಹೋದರೆ ಸರಯೂನದಿ ಸಿಕ್ಕುತ್ತದೆ. ಕೆಲವು ಮನೆಗಳ
 ಮುಂದೆ ಸಣ್ಣ ಹಣತೆಗಳು ಉರಿಯುತ್ತಿವೆ. ಇವುಗಳಿಂದ ಬೆಳಕು
 ದೊರೆಯುವ ಬದಲು, ಸುತ್ತಲೂ ಕವಿದಿದ್ದ ಕತ್ತಲು ಮತ್ತಷ್ಟು ಕಪ್ಪು
 ಕಾಣುತ್ತಿದೆ.

ಸ್ವಾಮಿನಾಥನ ತಂದೆಗೆ ಬಹಳ ಅವಮಾನವಾಯಿತು. ಈ ಬೀದಿಯಲ್ಲಿ
 ನಡೆದುಕೊಂಡು ಹೋಗಿ, ಮರಳನ್ನು ದಾಟಿ ಸರಯೂ ನದಿಯಲ್ಲಿ ಬಗ್ಗಿ
 ನೋಡಬೇಕೆಂದು ತಾನು ಹೋಗುತ್ತಿದ್ದುದು. ಏಕೆ?—ತನ್ನ ಮಗನ
 ದೇಹಕ್ಕಾಗಿ! ತನ್ನ ಮಗ, ಸ್ವಾಮಿ. ಅವನ ದೇಹವನ್ನು ಸರಯೂ ನದಿಯಲ್ಲಿ
 ಹುಡುಕುವುದೆ? ಎಂಥ ದಡ್ಡಕೆಲಸ! ಆದರೇನು ಮಾಡುವುದು? ಮಗನ
 ವಿಷಯವಾಗಿ ಒಳ್ಳೆಯದೋ ಕೆಟ್ಟದೋ ಏನಾದರೂ ಒಂದು ಸಮಾಚಾರ
 ತಿಳಿದುಕೊಂಡು ಹೋಗದೆ ಮನೆಗೆ ಹಿಂದಿರುಗುವುದು ಹೇಗೆ? ರಾತ್ರಿ
 ಒಂಬತ್ತು ಗಂಟೆಯಿಂದ ಮನೆಯಲ್ಲಿ ಒಂದು ಬಗೆಯ ಸೂತಕದ ಕಳ
 ಮುಚಿ ಕೊಂಡಿತು. ತಾಯಿಗೂ ಹೆಂಡತಿಗೂ ಮಂಕು ಬಡಿದುಬಿಟ್ಟಿತು

ಮನೆಯಾಕೆ ತಾಲ್ಲೂಕು ಕಛೇರಿಯಲ್ಲಿ ಹತ್ತು ಗಂಟೆ ಹೊಡೆಯುವ ವರೆಗೂ ಮನಸ್ಸನ್ನು ಬಿಗಿಯಾಗಿ ಹಿಡಿದುಕೊಂಡಿದ್ದಳು. ಆದರೆ ಹತ್ತು ಗಂಟೆ ಹೊಡೆಯಿತೋ ಇಲ್ಲವೋ ಆಕೆಯ ಮುಖ ಬಿಳುಪೇರಿಬಿಟ್ಟಿತು. “ ಅವನ ಸ್ನೇಹಿತರ ಮನೆಗೋ ಮೇಷ್ಟರುಗಳ ಮನೆಗೋ ಹೋಗಿ ವಿಚಾರಿಸಿಕೊಂಡು ಬನ್ನಿ ಎಂದು ” ಎಂದು ಆಕೆ ಹಠಹಿಡಿದಳು.

ಸ್ವಾಮಿಯ ಹೆಡ್‌ಮೇಷ್ಟರ ಮನೆಯೆಲ್ಲಿದೆಯೆಂಬುದು ಅಪ್ಪನಿಗೆ ತಿಳಿದಿರಲಿಲ್ಲ. ಬೋರ್ಡ್ ಸ್ಕೂಲಿನ ಹತ್ತಿರ ಹೋಗಿ ಜವಾನನ್ನು ಕೇಳಿದರೆ ಅವನು ತಪ್ಪು ಅಡ್ರೆಸ್ ಹೇಳಿಬಿಟ್ಟ. ಅದರಿಂದ ಅಪ್ಪ ನಿಷ್ಕಾರಣವಾಗಿ ಊರೆಲ್ಲ ಅಲೆದಾಡಬೇಕಾಯಿತು. ಮಣಿಯ ಮನೆಯೂ ಸಿಕ್ಕಲಿಲ್ಲ. ರಾಜಂ ಮನೆಯ ಹತ್ತಿರಹೋದರು. ಎಲ್ಲರೂ ನಿದ್ರೆ ಮಾಡಿಬಿಟ್ಟಿದ್ದರು. ಒಂದಾದರೂ ದೀಪವಿರಲಿಲ್ಲ. ಅಸಂಚಿತರ ಮನೆಗೆ ಹೋಗಿ, ನಿದ್ರೆ ಮಾಡುವವರನ್ನೆಲ್ಲ ಎಬ್ಬಿಸಿ, ತನ್ನ ಮಗನೆಲ್ಲ ಎಂದು ಕೇಳುವುದು ತರವಲ್ಲವೆಂದು ಸುಮ್ಮನಾಗ ಬೇಕಾಯಿತು. ಬಾಗಿಲ ಹತ್ತಿರ ಮಲಗಿದ್ದ ಸರದೀ ಜವಾನನ್ನು ಕೇಳಲಾಗಿ ಸ್ವಾಮಿಯು ಆ ಸಂಜೆ ರಾಜಂ ಮನೆಗೆ ಬಂದಿರಲಿಲ್ಲವೆಂದು ಅವನು ತಿಳಿಸಿದ. ಆ ಮೇಲೆ ಗೊತ್ತುಗುರಿಯಿಲ್ಲದೆ ಊರೆಲ್ಲ ಅಲೆದಾಡಿದರು ಆತ. ಹೆಂಡತಿಗೂ ತಾಯಿಗೂ ತೃಪ್ತಿಯಾಗಲೆಂದು ಆತ ಅಲೆದಾಡುತ್ತಿದ್ದುದು. ಹೆಂಡತಿಯಂತೆ ತನಗೇನೂ ಭಯವಿರಲಿಲ್ಲ. “ ಎಲ್ಲೋ ಹೋಗಿದ್ದಾನೆ, ಬರ್ರಾನೆ, ಬಂದಾಗ ಸ್ವಲ್ಪ ಬಲವಾಗಿ ದಬಾಯಿಸಿ ಈ ತುಂಟತನವನ್ನು ಚಿಗುರಿನಲ್ಲೇ ಜಿಗುಟೆ ಹಾಕಿದರೆ ದಾರಿಗೆ ಬರ್ರಾನೆ ” ಎಂಬ ಧೈರ್ಯವಿತ್ತು ಆತನಿಗೆ. ಹೀಗೆ ಒಂದು ಗಂಟೆಯ ಹೊತ್ತು ಸುತ್ತಾಡಿ ಮನೆಗೆ ಹಿಂದಿರುಗಿದರು. ಮುದಿ ತಾಯಿ ತನ್ನ ಹಾಸಿಗೆಯನ್ನು ಬಿಟ್ಟು ಕುರುಡು ಕುರುಡಾಗಿ ಮನೆಯೆಲ್ಲ ಓಡಾಡುತ್ತಿದ್ದಳು. ಸ್ವಾಮಿನಾಥನನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದರೆ ಬೇಕಾದಷ್ಟು ಒಡವೆ ಒಪ್ಪಿಸುತ್ತೇನೆಂದು ಆಕೆ ತಿರುಪತಿಬಿಟ್ಟದ ದೇವರಿಗೆ ಹರಕೆ ಹೊತ್ತಳು. ಹೆಂಡತಿಯಾದರೋ, ಬೀದಿಯ ಕಡೆಯೇ ನೋಡುತ್ತಾ ಕಲ್ಲು ಪ್ರತಿಮೆಯಂತೆ ಹೊಸಿಲಹತ್ತಿರ ನಿಂತಳು. ಮನೆಯಲ್ಲಿ ನಿಜವಾದ ಮನಶ್ಯಾಂತಿಯನ್ನನುಭವಿಸುತ್ತಿದ್ದ ವ್ಯಕ್ತಿಯೆಂದರೆ ಸ್ವಾಮಿಯ ತಮ್ಮನೊಬ್ಬನೇ. ತೊಟ್ಟಲಿನಿಂದ ಕ್ಲೃಪ್ತವಾಗಿ ಅವನು ಉಸಿರಾಡುತ್ತಿದ್ದ

ಸಣ್ಣ ಸದ್ದು ಕೇಳಿಬರುತ್ತಿತ್ತು. ಮಿಕ್ಕವರ ಆತಂಕವೂ ವ್ಯಥೆಯೂ ಆ ಮಗುವಿಗೆ ತಟ್ಟಿರಲಿಲ್ಲ.

ಸ್ವಾಮಿನಾಥನ ತಂದೆ ಮನೆಗೆ ಹಿಂದಿರುಗಿದರು. “ ಏನೂ ಸಮಾಚಾರವಿಲ್ಲ” ವೆಂಬ ಸಮಾಚಾರವನ್ನು ಹೆಂಡತಿಗೆ ತಿಳಿಸುವಾಗ, ಆಕೆಯ ಮನೋವ್ಯಥೆಯನ್ನು ತಗ್ಗಿಸುವ ಉದ್ದೇಶದಿಂದ ಒಂದು ಬಗೆಯ ಒರಟು ಸಂತೋಷವನ್ನು ತಳೆದುಕೊಂಡರು. ಆದರೆ ಈ ಕೃತಕ ಸಂತೋಷ ಎಷ್ಟು ಕಾಲ ಇದ್ದೀತು? ಆ ಇಬ್ಬರು ಹೆಂಗಸರ ಕಾತರ ಆತನನ್ನೂ ಆವರಿಸಿತು. ಏನೋ ಆಗಿರಬೇಕು ತನ್ನ ಮಗನಿಗೆ--ಯಾವುದಾದರೂ ಅನಾಹುತ ಸಂಭವಿಸಿರಬೇಕು, ಇಲ್ಲದಿದ್ದರೆ ಯಾರಾದರೂ ಹೊತ್ತುಕೊಂಡು ಹೋಗಿರಬೇಕು--ಎಂಬ ಅಭಿಪ್ರಾಯ ಬಲವಾಗತೊಡಗಿತು. ಹೆಂಡತಿಯನ್ನು ಸಮಾಧಾನಪಡಿಸೋಣವೆಂದು ಆತ ಪ್ರಯತ್ನ ಮಾಡುತ್ತಿದ್ದಾಗ ಆಕೆ, “ ಆಸ್ಪತ್ರೆಗೆ ಹೋಗಿ ನೋಡಿಕೊಂಡು ಬಂದಿರಾ ?” ಎಂದು ಕೇಳಿ ಕಿಟಾರನೆ ಕಿರಿಚಿಕೊಂಡು ಬಿಕ್ಕಿಬಿಕ್ಕಿ ಅಕಲು ಮೊದಲು ಮಾಡಿದಳು ಅವನು ಈ ಮಾತನ್ನು ಕಿವಿಯ ಮೇಲೆ ಹಾಕಿಕೊಳ್ಳದಂತಿದ್ದರು. ಆದರೂ ಅವರ ಮನಸ್ಸಿನ ಮುಂದೆ ಆಸ್ಪತ್ರೆಯಲ್ಲಿ ತಮ್ಮ ಮಗ ಕುವೈಯಾಗಿ ಬಿದ್ದ ಚಿತ್ರವೇ ಕಾಣಿಸುತ್ತಿತ್ತು. ಈ ಚಿತ್ರವನ್ನು ಅಳಿಸಿಬಿಡೋಣವೆಂದು ಆತ ಬಹಳ ಪ್ರಯತ್ನ ಪಟ್ಟರು. ಆದರೆ ಆ ವೇಳೆಗೆ ಆತನ ಮುದಿತಾಯಿ “ ಎಲ್ಲಿಗೆ ಹೋದ ಹೇಳವ್ವಾ--ಬೆಳಗ್ಗೆ ಏನಾದರೂ ಬೈದೆಯೇನು ?” ಎಂದು ಕೇಳಿ ಆತನ ಮನಸ್ಸಿಗೆ ಇನ್ನಷ್ಟು ತೊಂದರೆಯುಂಟುಮಾಡಿದರು. ಈ ಮಾತು ಕೇಳಿ ಆತನಿಗೆ ರೇಗಿಹೋಯಿತು. ಸ್ವಾಮಿನಾಥ ತಪ್ಪಿಸಿಕೊಂಡು ಹೋದುದಕ್ಕೆ ತಾನೇ ಕಾರಣ ಎಂದು ಇವರೆಲ್ಲ ಭಾವಿಸುತ್ತಿದ್ದಾರಲ್ಲ! ರಾತ್ರಿ ಒಂಬತ್ತು ಗಂಟೆಯಿಂದ ತಾಯಿಯೂ ಹೆಂಡತಿಯೂ ಈ ಭಾವನೆಯಿಂದಲೇ ಕೂಡಿದ್ದರು. ಆದರೆ ಬಾಯಿಬಿಟ್ಟು ಕೇಳಿದುದು ಈಗಲೇ “ ಅಮ್ಮ, ನಿನ್ನಷ್ಟಕ್ಕೆ ಮಲಕ್ಕೋಮ್ಮ. ಬೆನ್ನು ಬೆಪ್ಪಾಗಿ ಮಾತಾಡಬೇಡ. ನಿನಗಾಗಿರುವ ವಯಸ್ಸಿಗೆ ಗೌರವ ಕೂಡಬೇಕೂ ಅಂತಿದ್ದರೆ ಬಾಯಿ ಮುಚ್ಚಿಕೊಂಡಿರು” ಎಂದು ಆಕೆಯ ಬಾಯಡಗಿಸಿಬಿಟ್ಟರು. ಬೆಳಗ್ಗೆ ಯಿಂದ ಮಗನನ್ನು ಯಾವಾಗಲಾದರೂ ಬೈದೆಯೋ ಎಂದು ಜ್ಞಾಪಕಮಾಡಿಕೊಂಡು ನೋಡಿ

ದರು. ಆ ಬೆಳಿಗ್ಗೆಯೆಲ್ಲ ಕಕ್ಷಿಗಾರರೊಡನೆ ಮಾತುಕತೆಗಳಲ್ಲೇ ಕಳೆದು ಬಿಟ್ಟು ಸ್ವಾಮಿಯನ್ನು ನೋಡಿಕೂಡ ಇರಲಿಲ್ಲ ಎನ್ನುವುದು ನೆನಪಿಗೆ ಬಂದು ಸ್ವಲ್ಪ ಸಮಾಧಾನವಾಯಿತು. ನಿನ್ನೆ ಮೊನ್ನೆ ಯಲ್ಲೇನಾದರೂ ನಡೆಯಿತೋ ಎಂದು ಯೋಚಿಸಿ ನೋಡಿದರು. ತಮ್ಮ ಜ್ಞಾನವಕಶಕ್ತಿ ಅಷ್ಟು ಸರಿಯಾಗಿಲ್ಲ ದಿರಬಹುದು ಆದರೂ ತಮ್ಮ ನಡತೆಯಲ್ಲಿ ಸಿಂಧಾರ್ಹವಾದುದು ಯಾವುದೂ ಕಂಡುಬರಲಿಲ್ಲ. ಹುಡುಗನ ಮನಸ್ಸು ಮುರಿದು ಅವನು ಇಂತಹ ವಿವರೀತದ ಕೆಲಸ ಕೈಗೊಳ್ಳುವಂತೆ ಅವನನ್ನು ಯಾವ ವಿಧವಾಗಿಯೂ ನೋಯಿಸಿರಲಿಲ್ಲ. ಹನ್ನೆರಡು ಗಂಟೆಯ ಸಮಯವಾಗುತ್ತ ಬಂತು. ಹೆಂಡತಿ ಇನ್ನೂ ಅಳುತ್ತಿದ್ದಳು. ಆಕೆಯನ್ನು ಸಮಾಧಾನನಡಿಸಲು ಅವನು ಪ್ರಯತ್ನಿಸಿ ನೋಡಿದರು. ಸಫಲವಾಗಲಿಲ್ಲ. ಮತ್ತೆ ಹೊರಟರು ಅವನನ್ನು ಹುಡುಕಿಕೊಂಡು ಬರುವುದಕ್ಕಾಗಿ. “ಹುಡುಗನು ಹುಡುಕಿಕೊಂಡು ಬರೋಕೆ ಹೊರಟ. ನಾನು ಬರೋದರೊಳಗಾಗಿ ಅವನೇನಾದರೂ ಬಂದರೆ, ನಾನೆಲ್ಲಿಗೆ ಹೋಗಿದ್ದೀನಿ ಎಂತ ತಿಳಿಸಬೇಡ. ಆಮೇಲವನು ನನ್ನನ್ನು ಪುಕ್ಕಲ ಎಂದುಕೊಂಡಾನು.”

ಆಸ್ಪತ್ರೆಯ ರಸ್ತೆಯಲ್ಲಿ ಸರಸರನೆ ನಡೆದುಕೊಂಡು ಹೊರಟರು ಆತ. ಆದರೆ ಅಲ್ಲಿಯ ಎತ್ತರವಾದ ಕಬ್ಬಿಣದ ಬಾಗಿಲುಗಳನ್ನು ನೋಡುತ್ತ ಸ್ವಲ್ಪ ಹೊತ್ತು ನಿಂತಿದ್ದು ಹಿಂದಿರುಗಿಬಿಟ್ಟರು. ಅದರೊಳಗೆ ಹೋಗಬೇಕಾದುದು ಅನಾವಶ್ಯಕ ಎಂದು ತಮಗೆ ತಾವೇ ಸಬೂಬು ಹೇಳಿಕೊಂಡರು. ಆದರೆ ನಿಜವಾಗಿಯೂ ಒಳಗೆ ಹೋಗಲು ಧೈರ್ಯವಿಲ್ಲವೆಂಬುದು ತಮಗೆ ಗೊತ್ತು. ಮಹಡಿಯ ಮೇಲೆ ಮೂಲೆಯಲ್ಲಿ ಒಂದು ಕಿಟಕಿಯಿಂದ ಬೆಳಕು ಕಾಣಿಸುತ್ತಿದ್ದೆಯಲ್ಲ, ಆ ಕಿಟಕಿಯ ಕೆಳಗಿರುವ ಮಂಚದ ಮೇಲೆಯೇ ಇರಬಹುದು ಸ್ವಾಮಿನಾಥನ ಕಳೇಬರ! ಎಷ್ಟು ಬ್ಯಾಂಡೇಜುಗಳಿರುತ್ತವೋ ಏನೋ! ಸುತ್ತಮುತ್ತಲ ರಸ್ತೆಗಳಲ್ಲೂ ಸಂದುಗಳಲ್ಲೂ ಸ್ವಲ್ಪಹೊತ್ತು ಸುತ್ತಾಡಿದರು. ಒಂದೊಂದು ಗಂಟೆ ಕಳೆದಂತೆಲ್ಲ ಹೃದಯ ಭಾರವಾಗಹತ್ತಿತು. ಮಾರ್ಕೆಟ್ ರಸ್ತೆಯನ್ನೂ ದಾಟಿ ಈಗ ಎಲ್ಲಮೇ ಬೀದಿಯನ್ನು ಪ್ರವೇಶಿಸಿದ್ದರು.

ಆ ರಸ್ತೆಯನ್ನೂ ಬೇಗ ಬೇಗ ದಾಟಿ, ನದಿಯ ಕಡೆಗೆ ಹೊರಟರು. ನದಿ ಸಮೀಪಿಸಿದಂತೆಲ್ಲ ನಡೆ ನಿಧಾನವಾಯಿತು. ತಾನು ಮಾಡುತ್ತಿರುವುದು

ಬರೀ ಒಂದು ಕಪಟ, ಬರೀ ನಾಟಕ ಎಂದು ತಮ್ಮ ಮನಸ್ಸನ್ನು ಒಪ್ಪಿಸಲು ಪ್ರಯತ್ನಿಸಿ ನೋಡಿದರು....ಆದರೆ ನೀರಿನಲ್ಲಿ ನೆನೆದು ಬಾತುಕೊಂಡು ಆಕಾರ ಕೆಟ್ಟು ತನ್ನ ಮಗನ ದೇಹ ತೇಲಿಕೊಂಡು ಬಂದು, ಜೊಂಡು ಹುಲ್ಲಿನ ನಡುವೆ ಸಿಕ್ಕಿಕೊಂಡು ಬಿದ್ದಿದ್ದರೆ.....ಕಣ್ಣನ್ನು ಬಿಗಿಯಾಗಿ ಮುಚ್ಚಿಕೊಂಡು “ ದೇವರೇ, ಕಾಪಾಡಪ್ಪಾ” ಎಂದು ಪ್ರಾರ್ಥನೆ ಸಲ್ಲಿಸಿದರು.

ಸುಮಧುರ ಸಂಗೀತದೊಡನೆ ಹರಿದುಹೋಗುತ್ತಿದ್ದ ನದಿಯ ದಡವನ್ನು ಸ್ವಾಮಿಯ ತಂದೆ ಒಂದುಸಲ ಪರೀಕ್ಷಿಸಿದರು. ನದಿಯ ಕಡೆಗೆ ವಾಲಿಕೊಂಡಿದ್ದ ಆ ಭಾರಿಯ ಅರಳಿಮರಗಳು ರಾತ್ರಿಯ ಕಡೆ ನೋಡಿ ನಿಟ್ಟುಸಿರುಗರೆಯುತ್ತಿದ್ದುವು. ಯಾವುದೋ ಒಂದು ಮರದಕೊಂಬೆಯ ನೆರಳು ನೀರಿನ ಮೇಲೆ ಬಿದ್ದಿದ್ದುದನ್ನು ಕಂಡು ಆತ ಬೆಚ್ಚಿಬಿದ್ದರು. ಯಾವುದೋ ಮರದ ತುಂಡು ಸೋಪಾನದ ಮೆಟ್ಟಿಲಿಗೆ ತಗುಲಿದಾಗ ಉಂಟಾದ ಶಬ್ದವನ್ನು ಕೇಳಿ ಎದೆ ಇನ್ನೊಮ್ಮೆ ಜಲ್ಲೆಂದಿತು.

ಇದೆಲ್ಲ ಬರಿಯ ನಟನೆ, ತಾನೊಬ್ಬ ದಡ್ಡ ಎಂದು ಹೇಳಿಕೊಳ್ಳುತ್ತ, ರೈಲ್ವೆ ಸ್ಟೇಷನ್‌ಗಳ ಹೋಗಿ, ರೈಲ್ವೆ ಲೈನಿನ ಪಕ್ಕದಲ್ಲೇ ಒಂದು ಒಂದೂವರೆ ಮೈಲಿ ನಡೆದುಕೊಂಡು ಹೋದರು. ಕಂಬಿಗಳನ್ನೂ ಮರದವಟ್ಟಿಗಳನ್ನೂ ಬಹಳ ಜಾಗರೂಕತೆಯಿಂದ ಪರೀಕ್ಷಿಸುತ್ತಿದ್ದರು. ರಾತ್ರಿವೇಳೆಯ ಕ್ರಿಮಿಕೀಟ ಬಿಡುವಿಲ್ಲದೆ ಮಾಡುತ್ತಿದ್ದ ಸದ್ದುಗಳು, ಬಾವಲಿಗಳ ಹಾರಾಟದ ಸದ್ದು ; ಕಪ್ಪೆಗಳ ವಟಗುಟ್ಟಾಟ ಇವೆಲ್ಲವೂ ರಾತ್ರಿಯ ಮೌನವನ್ನು ಮತ್ತಷ್ಟು ಭೀಕರವಾಗಿ ಮಾಡುತ್ತಿದ್ದುವು. ಒಂದು ಕಡೆ ಕಂಬಿಯ ಮೇಲೆ ತೇವವಿದ್ದ ಹಾಗೆ ಕಂಡಿತು. ಕೆಳಕ್ಕೆ ಬಗ್ಗಿ ಬೆರಳನ್ನು ಅದ್ದಿ, ಅದನ್ನು ಮೇಲಕ್ಕೆತ್ತಿ ನಕ್ಷತ್ರಗಳ ಬೆಳಕಿನಲ್ಲಿ ಪರೀಕ್ಷಿಸಿ ನೋಡಿದರು. ಬರೇ ನೀರು, ರಕ್ತವಲ್ಲ ಸದ್ಯ. ದೊಡ್ಡ ದಾಗಿ ನಿಟ್ಟುಸಿರುಬಿಟ್ಟು ದೇವರಿಗೆ ಕೈಮುಗಿದರು.

ಅಧ್ಯಾಯ ಹದಿನೇಳು

ಮಹಾದಿನ

೧

ಟ್ರಂಕ್ ರೋಡಿನ ಎಡಗಡೆಗೆ ಒಂದು ರಸ್ತೆ ಕವಲೊಡೆದು ಹೋಗುತ್ತಿತ್ತು. ಆ ರಸ್ತೆಯ ಎರಡು ಸಕ್ಕಗಳಲ್ಲೂ ಹಣ್ಣಿನ ಮರಗಳು ಬೆಳೆದಿದ್ದವು. ಅದುದರಿಂದ ಸ್ವಾಮಿನಾಥನಿಗೆ ಅದರ ಮೇಲೆ ಖಾಯಿಷಿಯಾಯಿತು. ಚೆಂಡಿನಂತೆ ಕಾಣುವ ಬೇಲದ ಹಣ್ಣಿನ ಮರಗಳೇನು, ಅತ್ತಿಯ ಮರಗಳೇನು, ನೇರಳೆ ಮರಗಳೇನು. ಇದನ್ನೆಲ್ಲ ನೋಡಿ ಸ್ವಾಮಿಯ ಬಾಯಲ್ಲಿ ನೀರೂರಿತು. ಸ್ವಾಮಿ ಆ ರಸ್ತೆಯಲ್ಲಿ ಒಂದು ವೈಲಿಯಷ್ಟು ದೂರ ನಡೆದು ಹೋದ. ಅದರೇಕೋ ಅದು ಅವನ ಮನಸ್ಸಿಗೆ ಹಿಡಿಸಲಿಲ್ಲ. ಮೌನವಾಗಿ ಜನಶೂನ್ಯವಾಗಿತ್ತು ಆ ರಸ್ತೆ. ಟ್ರಂಕ್ ರೋಡೇವಾಸಿ. ಅಲ್ಲದರೆ ಜನ ಓಡಾಡುತ್ತಾರೆ; ಒಂದೆರಡು ಹಳ್ಳಿಯ ಬಂಡಿಗಳು ಹಾದು ಹೋಗುತ್ತವೆ; ಹಾಸಿಗೆಗಳನ್ನೂ ಪೆಟ್ಟಿಗೆಗಳನ್ನೂ ಹಿಂದುಗಡೆ ಬಿಗಿದು ಕಟ್ಟಿರುವ ಮೋಟಾರು ಕಾರು ಆಗಾಗ ಸರ್ರೆಂದು ದಾಟಿಹೋಗಿ ದೂಳಿನ ಮೋಡದಲ್ಲಿ ಮಾಯವಾಗುತ್ತದೆ. ಇಲ್ಲದೆ ಹೋದರೆ ರೈತರು ಗುಂಪುಗಟ್ಟಿಕೊಂಡು ರಸ್ತೆಯ ಅಂಚಿನಲ್ಲಿ ನಡೆದು ಹೋಗುತ್ತಾರೆ. ಆದರೆ ಈ ರಸ್ತೆ ಹಾಳು ಬಿದ್ದಿದೆ. ಇದರ ಗಾಢ ನೀರವತೆಯನ್ನು ಸಹಿಸುವುದು ಅಸಾಧ್ಯ. ಅಲ್ಲದೆ, ಮನೆ ಬಿಟ್ಟು ಬಹಳ ಕಾಲವಾಗಿ ಹೋಗಿ, ಮನೆಯನ್ನು ಸೇರಿಕೊಂಡರೆ ಸಾಕೆಂದು ಗೀಳು ಹುಟ್ಟಿ ಬಿಟ್ಟಿದೆ. ಮನೆಯ ಯೋಚನೆ ಹುಟ್ಟಿ ಮಿಕ್ಕದ್ದೆಲ್ಲ ಮರೆತು ಹೋಯಿತು ಅವನಿಗೆ. ಅಡಿಗೆಯವನು ಎಷ್ಟೆಷ್ಟು ರುಚಿರುಚಿಯಾದ ತಿಂಡಿ ಮಾಡಿರತಾನೋ ಏನೋ! ಮೊಸರನ್ನು ಅಮ್ಮ ಯಾವಾಗಲೂ ತಾನೇ ಬಡಿಸುತ್ತಾಳಲ್ಲ, ಅದನ್ನು ಮರೆಯಲು ಸಾಧ್ಯವೇ? ಎಲೆಯ ಮುಂದೆ ತಾನು ಕೂತಿರಬೇಕು. ಸಾರನ್ನ ತಿಂದು ಮುಗಿದಿರಬೇಕು. ಅಮ್ಮ ಬೀರುವಿನ ಹತ್ತಿರ ಹೋಗಿ ಬಾಗಿಲತೆರೆಯಬೇಕು. ಅಲ್ಯುಮಿನಿಯಂ ತಪ್ಪಲೆ ಎತ್ತಿ ಕೆಳಗಿಡಬೇಕು. ತಪ್ಪಲೆಯಲ್ಲಿ ಬೆಳ್ಳಿಯ ಬಟ್ಟಲನ್ನು ಅದ್ದಿ, ಮೊಸ

ರನ್ನು ತನಗೆ ಬಡಿಸಬೇಕು. ಹಾ! ಅನ್ನದ ಗಡ್ಡೆಯ ಮೇಲೆ ಸದ್ದು ಮಾಡದೆ ಎಷ್ಟು ನಯವಾಗಿ ಬೀಳುತ್ತೆ ಆ ಮೊಸರು!.... ಹೊಟ್ಟೆ ತಾಳ ಹಾಕುತ್ತಿದೆ. ಭಯಂಕರವಾದ ಹಸಿವು ಕಿತ್ತು ತಿನ್ನುತ್ತಿದೆ. ನಡೆದು ನಡೆದು ತೊಡೆಯೆಲ್ಲ ಭಾರವಾಗಿ ಬಿಟ್ಟಿದೆ. ಸೊಂಟ ಕೂಡ ನೋಯ ತೊಡಗಿದೆ. ಸೂರ್ಯನ ಕಿರಣಗಳು ಪಶ್ಚಿಮ ದಿಕ್ಕಿನಿಂದ ಓರೆಯಾಗಿ ಬೀಳುತ್ತಿವೆ. ಹಕ್ಕಿಗಳು ಆಗಲೇ ಗೂಡಿನ ಕಡೆಗೆ ಹಿಂದಿರುಗುತ್ತಿವೆ. ಆದರೆ ಸ್ವಾಮಿ ಇದನ್ನು ಗಮನಿಸಲಿಲ್ಲ.

ಹಸಿವನ್ನು ತಡೆಯುವುದಕ್ಕಾಗದೆ ಹೋಯಿತು. ಕಲ್ಲು ತೆಗೆದು ಕೊಂಡು ಅತ್ತಿಯಮರಕ್ಕೆ ಬೀರಿದ. ಉದರದ ಹಣ್ಣುಗಳನ್ನು ತಿಂದ. ಹತ್ತಿರವೇ ಸಣ್ಣದೊಂದು ತಿಳಿನೀರಿನ ಕೊಳವಿತ್ತು.

ಕೊಂಚಹೊತ್ತು ದಣಿವಾರಿಸಿಕೊಂಡು ಮನೆಯ ಕಡೆ ಹೊರಟ. ಅವನ ಯೋಚನೆಯೆಲ್ಲ ಮನೆಯಮೇಲೆಯೇ. ಎಲ್ಲಕ್ಕಿಂತ ಮನೆಯೇ ಮುಖ್ಯ. ಮಿಕ್ಕದ್ದೆಲ್ಲ ಅಮುಖ್ಯ ಬೋರ್ಡ್ ಹೈಸ್ಕೂಲಿನಲ್ಲಿ ನಡೆದ ಸಂಗತಿ ತೃಣಸಮಾನ! ಅದನ್ನು ಅಷ್ಟು ದೊಡ್ಡದಾಗಿ ಭಾವಿಸಿ ಇಷ್ಟೆಲ್ಲ ರಗಳೆ ಪಟ್ಟುಕೊಳ್ಳಬೇಕಾಗಿತ್ತೆ? ಎಂಥ ಸೆದ್ದುಮೂದೇವಿ ತಾನು! ಹೆಡ್ ಮೇಷ್ಟರು ಕೈಹಿಡಿ ಎಂದಾಗ ಬಾಯಿಮುಚ್ಚಿಕೊಂಡು ಕೈ ನೀಡಿ ಬಿಟ್ಟಿದ್ದರೆ ಚೆನ್ನಾಗಿತ್ತಲ್ಲ ಎಂದು ಪರಿಪರಿಯಾಗಿ ಹಂಬಲಿಸಿದ. ಒಂದು ವೇಳೆ ಹಾಗೆ ಮಾಡದೆ ಹೋಗಿದ್ದರೂ, ನೇರವಾಗಿ ಮನೆಗಾದರೂ ಹೋಗಿ ಅಪ್ಪನಿಗೆ ಎಲ್ಲವನ್ನೂ ಹೇಳಿಬಿಡಬೇಕಾಗಿತ್ತು. ಅಪ್ಪ ಏನು ಮಾಡಿರುತ್ತಿದ್ದರು, ಮಹಾ? ಒಂದಷ್ಟು ಬೈಯುತ್ತಿದ್ದರು. ಹೆಚ್ಚು ಬೈದರೆಂದರೆ, ಗೊತ್ತೇ ಇದೆ, ಅಮ್ಮ ಅಜ್ಜಿ ಇಬ್ಬರೂ ಎಹಿಸಿಕೊಳ್ಳುತ್ತಾರೆ. ಎಷ್ಟು ಬೇಕಾದರೂ ಬೈಸಿಕೊಳ್ಳಬಹುದು. ಅಪ್ಪನಿಗೆ ಎಷ್ಟೇ ಆಗಲಿ ತನ್ನ ಮೇಲೆ ಪ್ರೀತಿಯಿಲ್ಲವೆ? ಎಂಥಾ ಕಷ್ಟದಿಂದಾಗಲಿ ಪಾರುಮಾಡುವ ಶಕ್ತಿಯಿಲ್ಲವೆ ಅಪ್ಪನಿಗೆ? ಅಪ್ಪ ನನ್ನು ಕಂಡರೆ ಜನರಿಗೆ ಎಷ್ಟು ಭಯ! ಮ್ಯಾಚು ಇನ್ನೆರಡೇ ದಿನವಿದೆಯೆನ್ನುವಾಗ ಹೀಗೆಲ್ಲ ಪೆದ್ದುಪೆದ್ದಾಗಿ ಕುಣಿಯುವುದೇ! ಮ್ಯಾಚಿನಲ್ಲಿ ಸೋತುಹೋದರೆ ರಾಜಂ ಏನು ಮಾಡಿಕೊಳ್ಳುತ್ತಾನೋ ಯಾರು ಹೇಳಬಲ್ಲರು!

ಹೀಗೆ ಯೋಚನೆ ಮಾಡುತ್ತ ಸ್ವಾಮಿನಾಥ ಟ್ರಂಕ್ ರೋಡಿನ ಕಡೆ ಬರುತ್ತಿದ್ದ. ಇನ್ನೇನು ಟ್ರಂಕ್ ರೋಡು ಸಿಕ್ಕಿಬಿಡುತ್ತದೆ. ಅಲ್ಲಿಂದ ನೇರ ವಾಗಿ ಹೋದರೆ ಮಾರ್ಕೆಟ್ ರಸ್ತೆ ಸಿಗುತ್ತದೆ. ಮಾರ್ಕೆಟ್ ರಸ್ತೆಯಿಂದ ಕಣ್ಣು ಕಟ್ಟಿಕೊಂಡು ಬೇಕಾದರೂ ಮನೆ ಸೇರಿಕೊಳ್ಳಬಹುದು. ಯಾಕೆ ಇಷ್ಟು ಲೇಟಾಗಿ ಬಂದೆ ಎಂದು ಅಮ್ಮ ಅಪ್ಪ ಸ್ವಲ್ಪ ಗದರಿಸಬಹುದು. ದಾರಿ ತಪ್ಪಿ ಹೋಯಿತು ಎಂದು ಹೇಳಿದರೆ ತೀರಿತು. ಅವರು ನಂಬದೆ ಹೋಗಬಹುದು. ಪಠಾಣರು ಹೊತ್ತುಕೊಂಡು ಹೊರಟುಹೋದರು ; ತುಂಬ ಕಷ್ಟಪಟ್ಟು ಕಾದಾಡಿ ತಪ್ಪಿಸಿಕೊಂಡು ಬಂದೆ ಅಂತ ಯಾಕೆ ಹೇಳ ಬಾರದು ?ಆಗಲೇ ಟ್ರಂಕ್ ರೋಡ್ ಸಿಕ್ಕಿಬಿಡಬೇಕಾಗಿತ್ತು. ಇನ್ನೂ ಸಿಕ್ಕಲಿಲ್ಲವಲ್ಲ ಏಕೆ ? ಸ್ವಲ್ಪ ನಿಂತು ಸುತ್ತಮುತ್ತ ನೋಡಿದ. ಇನ್ನೂ ಎರಡು ಪಕ್ಕಗಳಲ್ಲೂ ಸಾಲು ಮರಗಳು ಕಾಣಿಸಿತು. ಯಥಾಪ್ರಕಾರ ಅತ್ತಿಯ ಮರಗಳು, ನೇರಳೆ ಮರಗಳು, ಬೇಲದ ಮರಗಳು. ರಸ್ತೆಯ ತುಂಬ ಮುದಿಯೆಲೆಗಳು, ಹೀಚುಗಳು, ಕೊಳೆತ ಹಣ್ಣುಗಳು ಮುಚ್ಚಿಕೊಂಡಿ ದ್ದವು ಬರುವಾಗ ಇದ್ದುದಕ್ಕಿಂತ ಹೋಗುವಾಗ ಹೆಚ್ಚು ಉದ್ದವಾಗಿ ದ್ದಂತೆ ಕಾಣುತ್ತದಲ್ಲ ಈ ರೋಡು ? ವಾಸ್ತವವಾಗಿ ನಡೆದಿದ್ದ ಸಂಗತಿ ಇದು : ಈ ರಸ್ತೆಯಿಂದ ಇನ್ನೊಂದು ರಸ್ತೆ ಕವಲೊಡೆದು ಮೆಂಪಿಕಾಡಿನ ಕಡೆಗೆ ಹೋಗುತ್ತಿತ್ತು. ಸ್ವಾಮಿ ಅರಿಯದೆ ಈ ರಸ್ತೆಗೆ ಬಂದು ಬಿಟ್ಟಿದ್ದ. ಈ ರಸ್ತೆಯಲ್ಲಿ ಎಪ್ಪತ್ತು ವೈಲಿಗಳು ನಡೆದು ಹೋದರೆ ಮೆಂಪಿ ಕಾಡು ಸಿಕ್ಕುತ್ತಿತ್ತು. ಈ ಡೊಂಕು ರಸ್ತೆಗೆ ಹೋಗದಿದ್ದರೆ ಸ್ವಾಮಿ ಎಷ್ಟೋ ಮುಂಚೆಯೇ ಟ್ರಂಕ್ ರೋಡನ್ನು ಸೇರಿಬಿಟ್ಟಿರುತ್ತಿದ್ದ.

ಇದ್ದಕ್ಕಿದ್ದಂತೆ ರಾತ್ರಿ ಕವಿಯಿತು. ಸ್ವಾಮಿಯ ಎದೆ ಬೇಗ ಬೇಗ ಮಿಡಿಯ ತೊಡಗಿತು. ಟ್ರಂಕ್ ರೋಡನ್ನು ಇನ್ನೂ ತಲಪಿಲ್ಲವೆಂದು ತಿಳಿದು ಅವನ ಗಂಟಲು ಒಣಗಿಹೋಯಿತು. ಸಾಲುಮರಗಳು ಇನ್ನೂ ದಟ್ಟವಾಗಿಯೇ ಇದ್ದವು. ರಸ್ತೆ ಇಕ್ಕಟ್ಟಾಗಿಯೇ ಇತ್ತು. ಟ್ರಂಕ್ ರೋಡು ಇದಕ್ಕಿಂತ ಅಗಲವಾಗಿತ್ತು ಅಲ್ಲದೆ ಅದರ ಮೇಲೆ ಇಲ್ಲಿಯ ಹಾಗೆ ಮರದ ರೆಂಬೆಗಳು ಮುಚ್ಚಿಕೊಂಡಿರಲಿಲ್ಲ. ಆಕಾಶ ಕಾಣು ತ್ತಿತ್ತು. ಆದರೆ ಈ ರಸ್ತೆಯಲ್ಲಿ ತಲೆಯೆತ್ತಿ ನೋಡಿದರೆ ಆಕಾಶವೇ ಕಾಣ

ಸದು. ಅಲ್ಲಲ್ಲಿ ಒಂದೊಂದು ಕಡೆ ಎಲೆಗಳ ನಡುವೆ ಎರಡೋ ಮೂರೋ ನಕ್ಷತ್ರಗಳು ಕಾಣಿಸುವುವು. ತೀರ ಆಯಾಸವಾಗಿದ್ದರೂ ನಡೆಯ ವೇಗವನ್ನು ಹೆಚ್ಚು ಮಾಡಿದ. ಒಂದಷ್ಟು ದೂರ ಓಡಿದ. ರಸ್ತೆಯಲ್ಲಿ ಬಿದ್ದಿದ್ದ ತರಗಲೆಗಳ ಮೇಲೆ ಹೆಜ್ಜೆಯಿಟ್ಟರೆ ಕರಕರಕರಾ ಎಂದು ಶಬ್ದವಾಗುತ್ತಿತ್ತು. ಮರದ ಮೇಲೆ ಮನೆಮಾಡಿಕೊಂಡಿದ್ದ ಹಕ್ಕಿಗಳು ಈ ಸದ್ದಿಗೆ ಎಚ್ಚಿತ್ತು ಬಡಬಡನೆ ರೆಕ್ಕೆ ಬಡಿದುಕೊಂಡು ಕೂಗುತ್ತಿದ್ದುವು. ಮೊದಲೇ ಕಗ್ಗತ್ತಲೆ, ರುದ್ರಮಾನ. ಅದರ ನಡುವೆ ಈ ಹಕ್ಕಿಗಳ ರೆಕ್ಕೆ ಬಡಿತದ ಸದ್ದು ಬಹಳ ಕರ್ಕಶವಾಗಿ ಕೇಳುತ್ತಿತ್ತು. ಸ್ವಾಮಿಗೆ ಭಯವಾಯಿತು. ಅಲ್ಲಾಡದೆ ನಿಂತುಬಿಟ್ಟ, ಆದರೆ ಟ್ರಂಕ್ ರೋಡನ್ನು ಸೇರಲೇಬೇಕಲ್ಲ ಇಲ್ಲದಿದ್ದರೆ ಮನೆ ತಲಪುವುದು ಹೇಗೆ? ಟ್ರಂಕ್ ರೋಡಿಗೆ ಸೇರುವ ಹೊತ್ತಿಗೆ ಹನ್ನೆರಡು ಗಂಟೆಯಾದರೂ ಪರವಾ ಇಲ್ಲ. ಎದೆಗುಂದಬೇಕಾದುದಿಲ್ಲ, ವಿಶಾಲವಾಗಿದೆ, ಅಕ್ಕಪಕ್ಕದಲ್ಲಿ ಮರಗಳಿಲ್ಲ, ಮೇಲೆ ಅಕಾಶಕಾಣಿಸುತ್ತದೆ. ಆದುದರಿಂದ ಟ್ರಂಕ್ ರೋಡಿನಲ್ಲಿ ಏನುಭಯ? ಆದರೆ ಈ ಪಾಳು ರಸ್ತೆಯ ಮೇಲೆ ಮರದ ಕೊಂಬೆಗಳು ಒಂದಕ್ಕೊಂದು ಹೆಣೆದುಕೊಂಡು ಯಾವುದೋ ವೆಡಂಭೂತದ ಕರಿಯ ಗುಹೆಯಂತೆ ಕಾಣುತ್ತಿವೆ.

ಹಕ್ಕಿಗಳ ಸದ್ದು ಅಡಗಿತು. ಸ್ವಾಮಿ ಮತ್ತೆ ಹೊರಟ. ಓಡಿ ಹೋಗಬೇಕೆಂದು ಮನಸ್ಸು. ಆದರೆ ಪಕ್ಷಿಗಳು ಮತ್ತೆ ಎಲ್ಲಿ ಎಚ್ಚರಗೊಳ್ಳುತ್ತವೋ ಎಂಬ ಭಯದಿಂದ ಬಹಳ ಹುಸಾರಾಗಿ ಹೆಜ್ಜೆಯಿಟ್ಟ. ಓಡಿ ಹೋಗು, ಬೇಗ ಮನೆ ಸೇರಿಕೋ ಎಂದು ಒಂದು ಮನಸ್ಸು ಹೇಳುತ್ತಿದೆ. ಬೇಡ, ಹುಸಾರಾಗಿರು, ಎಂದು ಇನ್ನೊಂದು ಮನಸ್ಸು ಹೇಳುತ್ತಿದೆ. ಇನೆರಡರ ತುಯ್ಯಾಟ ಬಹಳ ತೀವ್ರವಾಗಿತ್ತು. ಬಲವೆಲ್ಲ ಬಿಟ್ಟು ಓಡಿ ಹೋಗಬೇಕೆಂಬ ಪ್ರಬಲೇಚ್ಛೆಯನ್ನು ಅದುಮಿಟ್ಟುಕೊಂಡು, ಮೆಲ್ಲಗೆ, ಸದ್ದಾಗದಂತೆ ನಡೆಯುತ್ತಿದ್ದ ಕ್ರಮವನ್ನು ತಡೆಯಲಾರದೆ ಮೈಯ್ಯು ಪ್ರತಿನರವೂ ಅಲ್ಲಾಡತೊಡಗಿತು. ಒಂದು ಬೆಟ್ಟದಿಂದ ಇನ್ನೊಂದು ಬೆಟ್ಟಕ್ಕೆ ಪುಸಕಲು ಹಗ್ಗವೊಂದನ್ನು ಕಟ್ಟಿ, ಭಾರಿಯ ಬಿರುಗಾಳಿ ಬೀಸುವಾಗ ಆ ಹಗ್ಗದ ಮೇಲೆ ನಡೆದುಕೊಂಡು ಹೋದರೆ ಹೇಗೋ ಹಾಗಾಗುತ್ತಿತ್ತು ಅವನಿಗೆ.

ಕಿವಿಗಳು ಅಸಾಧಾರಣ ಸೂಕ್ಷ್ಮವಾದುವು. ಏನೇನು ಶಬ್ದವಾಗಲಿ ಎಲ್ಲ ಕೇಳುವುದು, ತಾನು ಹೆಜ್ಜೆಯಿಟ್ಟಾಗ, ಪ್ರತಿಯೊಂದು ಎಲೆ ಅಲುಗಿದುದೂ ಇವನಿಗೆ ಕೇಳಿಸುವುದು. ಹೆಜ್ಜೆಯ ಸದ್ದು, ನೆಲದ ಮೇಲೆ ಒಣಗಿದ ಎಲೆಗಳು ಬಿದ್ದಾಗಲೇ ಒಂದು ಬಗೆ, ಕಡ್ಡಿಯ ತುಂಡುಗಳ ಬಿದ್ದಾಗಲೇ ಒಂದು ಬಗೆ, ಹಸುರಲೆಗಳು ಬಿದ್ದಾಗಲೇ ಒಂದು ಬಗೆ ಹಣ್ಣೆಲೆಗಳು ಬಿದ್ದಿದ್ದರೆ ಇನ್ನೊಂದು ಬಗೆ. ಕೆಲವು ಕಡೆ ಬರಿಯ ಭೂಮಿ ಸಿಗುವುದು. ಆಗ ಹೆಜ್ಜೆಯ ಸದ್ದು ದಪ್ಪ ದಪ್ಪ ದಪ್ಪ ದಪ್ಪ ಎಂದು ಕೇಳಿಸುವುದು. ದಪ್ಪ, ದಪ್ಪ, ದಪ್ಪ ದಪ್ಪ. ಒಂದೇ ಶ್ರುತಿ, ಒಂದೇ ಸ್ವರ. ಏನೇನು ಸದ್ದಾಗಲಿ ಎಲ್ಲವೂ ಇವನ ಕಿವಿಯನ್ನು ಹೊಗುವುದು. ಕೆಲ ಕಾಲ ಇವನಿಗೆ ಬೇರೇನೂ ಕೇಳಿಸಲೇ ಇಲ್ಲ ದಪ್ಪ ದಪ್ಪ—ದಪ್ಪ ದಪ್ಪ—ದಪ್ಪ-ದಪ್ಪ-ಸ್ಕ್ರೂರ್ ಈ ಸದ್ದುಗಳೆಲ್ಲ ಕೊನೆವೊಂದಲ್ಲದೆ ಇವನ ಮಿದುಳಿ ನೊಳಕ್ಕೆ ನುಗ್ಗಿದುವು. ಯಾವುದೋ ಒಂದು ಭಯಂಕರ ಬಲಿಗೆ ಬಾರೆಂದು ಯಾರೋ ಅನಿಷ್ಟ ದೇವತೆ ಪಿಸುಗುಟ್ಟಿದಂತಿತ್ತು. ತನ್ನ ಹೆಸರನ್ನು ಸ್ಪಷ್ಟವಾಗಿ ಯಾರೋ ಉಚ್ಚರಿಸುತ್ತಿದ್ದರು. ಅದರಲ್ಲಿ ಸಂದೇಹವೇ ಇರಲಿಲ್ಲ. “ಸ್ವಾಮಿ ಸ್ವಾಮಿ....ಸ್ವಾಮಿ....ಸ್ವಾಮಿ....ಸ್ವಾಮಿ....” ಎನ್ನುತ್ತಿತ್ತು ಆ ದನಿ. ಹೌದು ಬಲಿಕೊಡುವುದಕ್ಕಾಗಿಯೇ ಕರೆಯುತ್ತಿದ್ದುದು. ಯಾವುದೋ ಭೂತ ಸದ್ದಾಗದಂತೆ ಬೆನ್ನ ಹಿಂದೆಯೇ ಬಂದು ಒಂದೇ ಮಾತನ್ನು ತನ್ನ ಕಿವಿಯಲ್ಲಿ ಪಿಸುಗುಟ್ಟುತ್ತಿತ್ತು. ನಿಂತು ಹಿಂದಿರುಗಿ ನೋಡಿದ. ಆ ಭಾರಿಯ ಭೂತ ನಾಲ್ಕು ಕಾಲ ಮೇಲೆ ನಿಂತು ಹೊಂಚು ಕಾಯುತ್ತಿತ್ತು. ಅದರ ಭಾರಿಯ ಕಾಲುಗಳು ದೂರ ದೂರದಲ್ಲಿದ್ದುವು. ಕೈಗಳನ್ನು ತಲೆಯ ಮೇಲಿಟ್ಟುಕೊಂಡಿತ್ತು ಆ ಭೂತ. ಅಗೋ, ತಲೆಯಲ್ಲಾ ಡಿಸಿತು. ಸ್ವಾಮಿ ಅದರ ಕಡೆ ನೋಡುತ್ತ ನಿಂತ. ಕಣ್ಣು ಹೊರಳಿಸಲಿಲ್ಲ. ಬೇರೆ ಕಡೆ ನೋಡಿದರೆ ಎಲ್ಲಿ ಹಾರಿಬಿಡುತ್ತದೋ ತನ್ನ ಮೇಲೆ? ಕಂಬದಂತೆ ನಿಂತಲ್ಲೇ ನಿಂತ. ತಾನು ಹಿಂದಕ್ಕೆ ತಿರುಗಿ ನೋಡಿದ ತಕ್ಷಣವೇ ಆ ಭೂತವು ಮಟಗುಟ್ಟುವುದನ್ನೇಕೆ ನಿಲ್ಲಿಸಿಬಿಟ್ಟಿತು? ಅದರ ಕಡೆಯೇ ನೋಡುತ್ತಿದ್ದ. ಹೀಗೆ ಐದು ನಿಮಿಷಗಳು ನಿಂತಿರಬಹುದು. ಭೀತಿಯ ಪ್ರಥಮ ಪ್ರವಾಹ ಹರಿದು ಹೋದ ಮೇಲೆ, ಇನ್ನಷ್ಟು ಗಮನಿಸಿ ನೋಡು

ತ್ತಾನೆ: ಮಹಾ ವ್ಯಕ್ತಗಳ ಕೊಂಬೆಗಳು ಕಾಂಡಗಳು ಇವುಗಳಿಂದ ಮಾಡಲ್ಪಟ್ಟಿದೆ ಆ ಭೂತ.

ತನ್ನ ಹಾದಿ ಹಿಡಿದು ಮುಂದೆ ನಡೆದ. ಇನ್ನೇನು, ಟ್ರಂಕ್ ರೋಡು ಇನ್ನೊಂದು ಗಜದಲ್ಲೇ ಇರಬೇಕು. ಆಮೇಲೆ ರಾಜಾರೋಷವಾಗಿ ಮನೆಗೆ ಹೊರಟು ಹೋಗಬಹುದು. ಟ್ರಂಕ್ ರೋಡಿನಲ್ಲಿ ಸ್ವಲ್ಪ ಹೊತ್ತು ಕುಳಿ ತಿದ್ದು ಸುದಾರಿಸಿಕೊಂಡು ಹೋಗುವುದು ವಾಸಿಯೇ, ನಿಲ್ಲದೆ ನೇರವಾಗಿ ಹೊರಟು ಹೋಗುವುದೇ ವಾಸಿಯೇ ಎಂದು ತನ್ನನ್ನು ತಾನೇ ಕೇಳಿಕೊಂಡ. ಕಲ್ಲಿನಿಂದ ಮಾಡಿದ ಹಾಗಾಗಿತ್ತು ಅವನ ಕಾಲುಗಳು ಟ್ರಂಕ್ ರೋಡು ಸಿಕ್ಕಿದಾಗ ಸ್ವಲ್ಪ ಹೊತ್ತು ಕೂತುಕೊಳ್ಳತಕ್ಕದೆಂದು ತೀರ್ಮಾನ ಮಾಡಿಕೊಂಡ. ಸರವಾ ಇಲ್ಲ, ಟ್ರಂಕ್ ರೋಡಿನಲ್ಲಿ ಯಾವ ಭಯವೂ ಇಲ್ಲ ನಟ್ಟಿರುಳಾದರೂ ದಿಗಿಲುಪಡಬೇಕಾಗಿದ್ದಿಲ್ಲ. ಸ್ವಲ್ಪ ವಿಶ್ರಾಂತಿ ತೆಗೆದುಕೊಂಡರೆ ಆಮೇಲೆ ಓಡಿ ಓಡಿ ಬೇಕಾದರೂ ಹೋಗಬಹುದು ಮನೆಗೆ.

ಗಡಮರಗಳಿಲ್ಲದ ಬಯಲು ಪ್ರದೇಶವೊಂದು ಸಿಕ್ಕಿತು. ತಲೆಯೆತ್ತಿ ನೋಡಿದರೆ ತಾರೆಗಳು ಗೋಚರಿಸುತ್ತಿದ್ದುವು. ಮುಂದುಗಡೆ ರಸ್ತೆ ಮಸುಕು ಮಸುಕಾಗಿ ಕಾಣಿಸುತ್ತಿತ್ತು. ಕವಿದ ಕತ್ತಲೆಯಿಲ್ಲ ಇಲ್ಲಿ ಮರಗಳ ಸಂತೆಯಿಲ್ಲ. ಟ್ರಂಕ್ ರೋಡ್! ಟ್ರಂಕ್ ರೋಡ್ ಸಿಕ್ಕಿತೆಂದು ತಿಳಿದು ಅವನಿಗಾದ ಸಂಭ್ರಮ ಅಷ್ಟಿಷ್ಟಲ್ಲ. ಎಲ್ಲ ವಿಧದಲ್ಲೂ ಈ ಪ್ರದೇಶ ಟ್ರಂಕ್ ರೋಡು ಇದ್ದಂತೆಯೇ ಇತ್ತು. ತಡೆಯಿಲ್ಲದೆ, ಮರೆಯಿಲ್ಲದೆ ಸ್ಪಷ್ಟವಾಗಿ, ಸಂತತವಾಗಿ ಹೊಳೆಯುತ್ತಿದ್ದ ನಕ್ಷತ್ರಗಳನ್ನು ನೋಡಿ ಅವನಿಗೆ ಹೊಸ ಹುಮ್ಮಸ್ಸು ಹುಟ್ಟಿತು. ನಿರಾತಂಕವಾಗಿ ಮಿನುಗುತ್ತಿದ್ದ ಲಕ್ಷಾಂತರ ಚುಕ್ಕಿಗಳನ್ನು ಕಂಡು ತನಗೆ ನೆನಪಿರುವ ಹಾಡುಗಳನ್ನೆಲ್ಲ ಒಟ್ಟಿಗೆ ಹಾಡೋಣವೆನಿಸಿತು ಸ್ವಾಮಿಗೆ. ಗುಹೆಯಂತಿದ್ದ ಆ ಇಕ್ಕಟ್ಟು ರಸ್ತೆಯಿಂದ ಪಾರಾದೆನಲ್ಲಪ್ಪ ಸದ್ಯೆ ಎಂಬ ತಿಳುವಳಿಕೆಯಿಂದ ಅವನ ಮೈನೋವೆಲ್ಲ ಮರೆತು ಹೋಯಿತು. ಅವನಿಗೆ ಕೈವಲ್ಯ ಸಿಕ್ಕಿದಂತಾಯಿತು. ಕುಳಿತು ಸುದಾರಿಸಿಕೊಳ್ಳುವುದು ಸರಿಯಲ್ಲ, ಬೇಗ ಬೇಗ ಮನೆಗೆ ಹೋಗುವುದೇ ಸರಿ ಎಂದು ನಿರ್ಧರಮಾಡಿದ. ಇದ್ದಕ್ಕಿದ್ದಂತೆ ಒಂದು ಶಂಕೆ ಹುಟ್ಟಿತು: ಈ ಕವಲು ದಾರಿ ಟ್ರಂಕ್ ರೋಡಿಗೆ ಸರಿಯಾಗಿ ಅಡ್ಡಲಾಗಿ ಹೊರಟಿದ್ದಂತೆ ಅವನಿಗೆ

ಜ್ಞಾಪಕ. ಆದರೆ ಇಲ್ಲಿ ಒಂದೇನೇರದಲ್ಲೇ ಇವೆಯಲ್ಲ? ಒಂದುಕ್ಷಣ ಅವನಿಗೆ ಏನೂ ತೋಚಲಿಲ್ಲ. ಸುಮಾರು ಈ ರಸ್ತೆ ಟ್ರಂಕ್ ರೋಡಿನ ಇನ್ನೊಂದು ಸಕ್ಕದಲ್ಲೂ ಮುಂದುವರಿಯಬಹುದು, ಆಗ ನಾನು ನೋಡಿಲ್ಲದಿರಬಹುದು ಎಂದು ಸಮಾಧಾನ ಹೇಳಿಕೊಂಡ. ಅದೇನೇ ಆಗಲಿ, ಟ್ರಂಕ್ ರೋಡಂತೂ ಇದಕ್ಕೆ ಅಡ್ಡಲಾಗಿರಬೇಕು. ಆದುದರಿಂದ ಬಲಗಡೆಗೆ ತಿರುಗಿಕೊಂಡು ಮುಂದಕ್ಕೆ ಹೋದರೆ ಸರಿ, ಊರು ಸಿಕ್ಕುತ್ತದೆ. ಆದುದರಿಂದ ಸುತ್ತಮುತ್ತಲ ಸ್ಥಳವನ್ನೆಲ್ಲ ಕಣ್ಣಿಟ್ಟು ನೋಡಿದ. ರೋಡಿನ ಚಿಹ್ನೆಯೇ ಕಂಡುಬರಲಿಲ್ಲ. ಕತ್ತಲಾಗಿದೆ, ಅದರಿಂದ ಕಂಡಿರಲಾರದು ಎಂದು ಭಾವಿಸಿಕೊಂಡ, ರೋಡಂತೂ ಇದ್ದೇತೀರಬೇಕಲ್ಲ. ಆದುದರಿಂದ ಬಲಗಡೆಗೆ ತಿರುಗಿಕೊಂಡು ಐದಾರು ಹೆಜ್ಜೆ ಹೋದ. ಮಂಡಿಯವರೆಗೆ ಕಾಲು ಕೊಚ್ಚಿಯಲ್ಲಿ ಹೂತು ಹೋಯಿತು. ಹಾಗೇ ಸ್ವಲ್ಪ ದೂರ ಮುಂದಕ್ಕೆ, ಹೋದ. ಚೂಪಾದ ಮೊನೆಯುಳ್ಳ ಹುಲ್ಲು ಅವನ ಮುಖವನ್ನು ತಿವಿಯಿತು. ಕಾಲಿಗೆ ಮುಳ್ಳುಗಳು ಚುಚ್ಚಿಕೊಂಡವು. ಕೆಲವು ಕಡೆ ಹೆಬ್ಬುಗಳು ಬೆಳೆದುಕೊಂಡಿದ್ದವು. ಸ್ವಾಮಿನಾಥ ಹಿಂದಿರುಗಿ ರಸ್ತೆಗೆ ಬಂದುಬಿಟ್ಟ.

೨

ಕ್ರಮೇಣ ಅವನ ಗತಿ ಅವನಿಗೆ ಗೊತ್ತಾಯಿತು: ಯಾವುದೋ ರಸ್ತೆಯಲ್ಲಿ ಅನೇಕ ಮೈಲಿಗಳ ದೂರದಲ್ಲಿ ಹೊತ್ತಲ್ಲದ ಹೊತ್ತಿನಲ್ಲಿ ಒಬ್ಬಂಟಿಗನಾಗಿದ್ದಾನೆ, ತನಗೆ ತಿಳಿದಿರುವ ಟ್ರಂಕ್ ರೋಡು ಸಿಗುವುದೆಂಬ ಭರವಸೆಯೊಂದರಿಂದಲೇ ಇಷ್ಟು ಹೊತ್ತು ಅವನು ಜೀವಹಿಡಿದುಕೊಂಡಿದ್ದ. ಈಗ ಆ ಪೊಳ್ಳುಭರವಸೆಯೂ ಹೋಯಿತು. ಸ್ವಾಮಿ ಭಯದಿಂದ ತಲ್ಲಣಿಸಿದ. ಟ್ರಂಕ್ ರೋಡನ್ನು ಸೇರುವ ಆಸೆ ಬರಿಯ ಕನಸೆಂದು ಗೊತ್ತಾದ ಮೇಲೆ ಅವನ ಕಾಲುಗಳು ಮುಷ್ಟುರಹಿಡಿದುವು. ಆದರೂ ಏದಿಕೊಂಡು ಹೋಗುತ್ತಲೇ ಇದ್ದ ತನ್ನ ನಡೆಗೆ ಅರ್ಥವೇ ಇಲ್ಲವೆಂದು ಅವನಿಗೆ ಗೊತ್ತು. ಅರೆಹುಚ್ಚನಂತಾಗಿ ಹೋಗಿದ್ದ ಅವನು. ಒಂದು ಸಣ್ಣ ಎಲೆ ನೆಲದ ಮೇಲೆ ಬಿದ್ದರೂ ಮರುದನಿ ಹೊರಡುತ್ತಿತ್ತು. ಹಾಗಿತ್ತು ಅಲ್ಲಿಯ ನೀರವತೆ. ಈ ಘೋರ ನೀರವತೆಯಿಂದ ಸ್ವಾಮಿಯ ಕತ್ತು ಕಿವಿಚಿದಂತಾಯಿತು.

ಅಮಾನುಷವಾದ ರಾಕ್ಷಸೀ ಜಗತ್ತಿನಲ್ಲಿ ನಡೆಯುತ್ತಿದ್ದೇನೋ ಎಂಬ ಭಾವನೆ ಹುಟ್ಟಿತು ಅವನಿಗೆ.

ಖಾಲಿಯ ಚೀಲದಂತೆ ಕುಸಿದು ಬಿದ್ದ ಸ್ವಾಮಿ ಗೊಳೋ ಎಂದು ಅಳತೊಡಗಿದ. ಅಪ್ಪ, ಅಮ್ಮ, ಅಜ್ಜಿ, ರಾಜಂ, ಮಣಿ ಎಲ್ಲರನ್ನೂ ವರಸೆ ವರಸೆಯಾಗಿ ಹೆಸರು ಹಿಡಿದು ಕೂಗಿದ, ಬಲು ದೂರದಲ್ಲಿ ಏನೋ ಕರಿಯ ಆಕಾರಗಳು ಅಸ್ಪಷ್ಟವಾಗಿ ಕಾಣುತ್ತಿದ್ದುವು. ಅವೇನು ಮರಗಳೋ? ಇಲ್ಲದಿದ್ದರೆ ಸಾತಾಳಲೋಕದ ದ್ವಾರಸ್ತಂಭಗಳೋ? ಸ್ವಾಮಿಯ ರೋದನ ಕಾರ್ಗತ್ತಲೆಯನ್ನು ಭೇದಿಸಿಕೊಂಡು ಈ ಅಸ್ಪಷ್ಟ ಆಕಾರಗಳನ್ನು ದಾಟಿಹೋಯಿತು. ಆ ಸ್ಥಳದಿಂದ ಕರೆದೊಯ್ಯಿರೆಂದು ತನಗೆ ಯಾವ ಯಾವ ದೇವರ ಹೆಸರು ಗೊತ್ತೋ ಅವರಿಗೆಲ್ಲ ಮೊರೆಯಿಟ್ಟು, ಅವರಿಗೆಲ್ಲ ಹರಕೆ ಹೊತ್ತ. ಪ್ರತಿ ಶನಿವಾರವೂ ಆನೆಮುಖದ ಗಣಪತಿಗೆ ಎರಡೆರಡು ಇಡಿಗಾಯಿ ಒಡಿಸುತ್ತೇನೆಂದು ಪ್ರಮಾಣಮಾಡಿದ. ಬೀದಿಯಲ್ಲಿ ಹೊರಳಿ ಕೊಂಡು ಭಿಕ್ಷೆ ಬೇಡುತ್ತ, ಬಂದ ಹಣವನ್ನೆಲ್ಲ ಒಪ್ಪಿಸುತ್ತೇನೆಂದು ತಿರುಪತಿ ವೆಂಕಟರಮಣಸ್ವಾಮಿಗೆ ಅರಿಕೆ ಮಾಡಿಕೊಂಡ. ದೇವಲೋಕದಲ್ಲಿದ್ದ ದೇವತೆಗಳು ತನ್ನ ಮೊರೆಯನ್ನು ಕೇಳಿಕೊಂಡು ತನ್ನನ್ನು ಕಾಪಾಡುವುದಕ್ಕೋಸ್ಕರ ಎಷ್ಟು ಹೊತ್ತಿಗೆ ಇಳಿದು ಬರುತ್ತಾರೋ ನೋಡೋಣ ಎಂದು ಸ್ವಲ್ಪ ಹೊತ್ತು ಕಾದು ನೋಡಿದ.

ತಲೆಯ ತುಂಬ ವಿಲಕ್ಷಣವಾದ ಕಲ್ಪನೆಗಳು ತುಂಬಿಕೊಂಡುವು. ಬೆನ್ನ ಹಿಂದೆ ದೊಡ್ಡ ಹೆಜ್ಜೆಗಳ ಸದ್ದಾಯಿತು ತಿರುಗಿ ನೋಡಿದ. ಕತ್ತಲೆಯ ಮುದ್ದೆಯೊಂದು ತನ್ನ ಕಡೆಯೇ ಬರುತ್ತಿತ್ತು. ಓ! ನೋಡಿಬಿಟ್ಟಿತು ತನ್ನನ್ನು. ಕಾಲಮಿಂಚಿಹೋಯಿತು. ಅದರ ಭಾರಿಯ ದಂತಗಳು ಬೆಳ್ಳಗೆ ಹೊಳೆಯುತ್ತಿದ್ದುವು. ಘರ್ಜಿಸುತ್ತ ಓಡಿ ಬಂತು. ದಾರಿಯಲ್ಲಿ ಒಂದು ಹೆಮ್ಮರವನ್ನು ಕುಂಭಸ್ಥಳದಿಂದ ಗುದ್ದಿ, ಅದು ಬೇರುವಹಿತವಾಗಿ ಕಿತ್ತು ಮೇಲಕ್ಕತ್ತಿ ನೆಲಕ್ಕೆ ರೂಡಿಸಿ ಅಪ್ಪಳಿಸಿತು. ಅದರ ಸಣ್ಣ ಕಣ್ಣು ಕೋಪದಿಂದ ಕೆಂಪಗೆ ಕೆಂಡದಂತೆ ಹೊಳೆಯುತ್ತಿತ್ತು. ಅದೋ ತನ್ನ ದಂತವನ್ನು ನೆಲಕ್ಕೆ ತಾಗಿಸಿ ಸೊಂಡಿಲನ್ನು ಎತ್ತಿಕೊಂಡು ಕಾದಿದೆ. ಸ್ವಾಮಿ ಸರಕ್ಕನೆ ಒಂದು ಪಕ್ಕಕ್ಕೆ ಹೊರಳಿ ಅದರ ಏಟನ್ನು ತಪ್ಪಿಸಿಕೊಂಡ.

ಒಂದು ನಿಮಿಷದ ಹೊತ್ತು ಮೇಲುಸಿರುಬಿಡುತ್ತ ಮಲಗಿದನು. ಬೆವರಿಂದ ಬಟ್ಟೆಯಲ್ಲ ತೊಯ್ದುಹೋಗಿತ್ತು.... ಕಳ್ಳನ ಹೆಜ್ಜೆಯಂತೆ ಸದ್ದಾಯಿತು. ಗುರ್‌ಗುರ್ ಎಂದು ಗುರುಗುಟ್ಟಿದ ಶಬ್ದ ಕೇಳಿಸಿತು. ಅದೇನೆಂದು ತಿರುಗಿ ನೋಡುವ ವೇಳೆಗಾಗಲೆ ಆ ದುಷ್ಟ ಪ್ರಾಣಿಯ ಪಂಜಗಳು ಇವನ ಬೆನ್ನ ಮೇಲೆ ಇಳಿದುವು. ಅದರ ಬಿಸಿಯುಸಿರು ಇವನ ಹೆಕ್ಕತ್ತಿಗೆ ತಗುಲಿ ಸುಡತೊಡಗಿತು. ಅಷ್ಟರಲ್ಲಿ ಎಲ್ಲಿಂದ ಸಮಯ ಸ್ಫೂರ್ತಿ ಬಂತೋ ಏನೋ, ಸ್ವಾಮಿ ಬೆನ್ನನ್ನು ತಗ್ಗಿಸಿ ನೆಲದ ಮೇಲೆ ಬೋರಲಾಗಿಬಿಟ್ಟ. ಆ ಹಳದಿ-ಕಪ್ಪು ಪಟ್ಟಿಯ ಹುಲಿಗೆ ಅವನು ಸಿಕ್ಕಲಿಲ್ಲ. ಈಗೊಂದು ಕಿರುಬ ಬಂತು ಈಗೊಂದು ಸಿಂಹ, ಆಮೇಲೊಂದು ತಿಮಿಂಗಿಲ. ಅನಂತರ ಕ್ರೂರವಾದ ಆನೆಗಳು, ಹುಲಿಗಳು, ಸಿಂಹಗಳು, ಭೇತಾಳಗಳು ಇವನನ್ನು ಕಿವಿಹಿಡಿದೆತ್ತಿದುವು. ಇನ್ನು ಕೆಲವು ಭೇತಾಳಗಳು ಇವನ ತಲೆಗೂದಲನ್ನು ಒಂದೊಂದಾಗಿ ಕೀಳತೊಡಗಿದವು. ಮಿಕ್ಕ ಭೇತಾಳಗಳು ಇವನ ಚರ್ಮವನ್ನು ಚೂರು ಚೂರಾಗಿ ಕತ್ತರಿಸಹತ್ತಿದುವು. ಅಯ್ಯೋ, ಇದೇನಿದು? ಕಾಲಿನ ಸುತ್ತ ಸುತ್ತಿಕೊಂಡಿದೆ, ತಣ್ಣಗೆ ಪಾಚಿ ಪಾಚಿಯಾಗಿದೆ? ದೂರದಲ್ಲಿ ರೈಲುಗಾಡಿಯಷ್ಟು ಗಾತ್ರದ ಚೇಳೊಂದು ಕೊಂಡಿಯನ್ನೆತ್ತಿ ಗಾಳಿಯಲ್ಲಿ ಆಡಿಸುತ್ತಾ ಬರುತ್ತಿತ್ತು. ಅಲ್ಲ, ಅಲ್ಲ. ಮನುಷ್ಯ ಜೀವಿ ಬದುಕಿರಬೇಕಾದರೆ ಇದಲ್ಲ ಸ್ಥಳ. ಆ ನಾಗರ ಹಾವೂ ಆ ಚೇಳು ಇವನ ಹತ್ತಿರ ಬಂದು ಬಿಟ್ಟವು. ಇನ್ನೊಂದೇ ಒಂದು ಅಂಗುಲ ಬಿಟ್ಟಿತ್ತು. ಇವನು ಕಿಟ್ಟೆಂದು ಕಿರಿಚಿಕೊಂಡು ಎದ್ದು ನಿಂತು ಓಡ ತೊಡಗಿದು. ಓಡುವಾಗಲೆಲ್ಲ ಹಿಂದು ಗಡೆಯೇ ನೋಡುತ್ತಿದ್ದ. ಆ ಚೇಳೂ ಇವನಷ್ಟೇ ವೇಗವಾಗಿ ಅಟ್ಟಿಸಿಕೊಂಡು ಬರುತ್ತಿತ್ತು. ಇದರಿಂದ ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಉಸಿರು ಕಟ್ಟಿ ತನ್ನ ಶಕ್ತಿಯನ್ನೆಲ್ಲ ಬಿಟ್ಟು ಎರಡರಷ್ಟು ವೇಗದಿಂದ ಓಡಿದ.

ಚೆಂಡು ಬೌಂಡರಿ ಲೈನಿನ ಹತ್ತಿರ ಹೋಯಿತು. ಅಷ್ಟರೊಳಗೆ ಫೀಲ್ಡರ್ ತಡೆದುಬಿಟ್ಟ. ಆದರೂ ಎರಡುರನ್ನು ಬಂತು. ಮತ್ತೆ ಬ್ಯಾಟನ್ನು ಹಿಡಿದುಕೊಂಡು ಸಿದ್ಧನಾಗಿದ್ದ. ವೈ. ಎಂ. ಯು ಕ್ಯಾಪ್‌ಟೆನ್ ಬೋಲು ಮಾಡುತ್ತಿದ್ದ. ಚೆಂಡು ಬಂತು. ಬೀಸಿದ. ಸಿಕ್ಸರ್ ಆಗಿಹೋಯಿತು.

ಏನು! ಪ್ರೇಕ್ಷಕರ ಹರ್ಷಧ್ವನಿಗಳಲ್ಲಿ ಕೆವಿ ಕಿವುಡಾಗಬೇಕು. ರಾಜಂಗಿ ವಿಪರೀತ ಸಂತೋಷವಾಗಿ ಮೈದಾನದ ಸುತ್ತ ಓಡಿ ಬಂದು ಮೂರು ಸಲ ಗೋಡೆಯಮೇಲೆ ನೆಗೆದು ಕೂತುಕೊಂಡ ಕ್ಯಾಪ್ಟನ್ನು ಇನ್ನೊಂದು ಬಾಲ್ ಬೋಲುವಾಡಿದ, ಅದನ್ನು ಹೊಡೆಯುವ ಬದಲು ಸ್ವಾಮಿನಾಥ ಬ್ಯಾಟನ್ನು ದೂರಕ್ಕೆ ಎಸೆದು, ತನ್ನ ತಲೆಯೊಡ್ಡಿ ಚೆಂಡನ್ನು ತಡೆದ, ಚಂಗನೆ ಚೆಂಡು ಬೋಲರ್ ಹತ್ತಿರ ನೆಗೆಯಿತು, ಆ ಬೋಲರು ಯಾರೆಂದು ನೋಡಿದರೆ ಬೋರ್ಡು ಹೈಸ್ಕೂಲಿನ ಹೆಡ್‌ಮೇಷ್ಟರು, ಸ್ವಾಮಿನಾಥನೂ ಚೆಂಡಿನ ಹಿಂದೆಯೇ ಓಡಿದ, ಅರ್ಧ ದಾರಿಯಲ್ಲೇ ಚೆಂಡನ್ನು ಹಿಡಿದು ಕೊಂಡು ಕ್ಯಾಪ್ಟನ್ ತಲೆಗೆ ಗುರಿಯಿಟ್ಟು ಎಸೆದ. ಅವನ ತಲೆ ಪುಡಿಪುಡಿ ಯಾಗಿಬಿಟ್ಟಿತು. ಎಂ. ಸಿ. ಸಿ. ಯವರು ಗೆದ್ದರು, ವೈ. ಎಂ. ಯು. ಅವರು ಸೋತುಹೋದರು. ವೈ. ಎಂ. ಯು. ಅವರನ್ನು ಎಂ. ಸಿ. ಸಿ. ಯವರು ಅಟ್ಟಿಸಿಕೊಂಡು ಹೋಗಿ, ಬ್ಯಾಟುಗಳು, ವಿಕೆಟ್ಟುಗಳು, ಚೆಂಡುಗಳು, ಇಟ್ಟಿಗೆಗಳು, ಕಲ್ಲುಗಳು ಇವುಗಳೆಲ್ಲ ಬಲವಾಗಿ ಹೊಡೆದು ತಮ್ಮ ವಿಜಯವನ್ನು ಮೆರೆಸಿದರು, ಸ್ವಾಮಿನಾಥ ಹೊಟ್ಟೆ ಹುಣ್ಣಾಗುವಂತೆ ನಕ್ಕೂ ನಕ್ಕೂ ನಕ್ಕ. ಇನ್ನು ತಡೆಯಲಾರದೆ ಕುಸಿದು ಬಿದ್ದ.

೩.

ಶನಿವಾರದ ದಿನ ಬೆಳಗಿನ ಜಾವ ಆ ವೇಳೆಗೇ ರಂಗ ಗಾಡಿಯನ್ನು ಹೊಡೆದುಕೊಂಡು ಮೆಂಪಿಕಾಡಿಗೆ ಐದು ಮೈಲಿ ದೂರದಲ್ಲಿದ್ದ ತನ್ನ ಹಳ್ಳಿಗೆ ಹಿಂದಿರುಗುತ್ತಿದ್ದಾನೆ. ಮಧ್ಯಾಹ್ನದ ವೇಳೆಗೆ ಹಳ್ಳಿಯಲ್ಲಿರಬೇಕೆಂಬುದಾಗಿ, ಬೆಳಗಿನ ಜಾವ ಎರಡು ಗಂಟೆಗೇ ಬಂಡಿ ಕಟ್ಟಿಕೊಂಡು ಹೊರಟಿದ್ದ, ಮೆಂಪಿ ರಸ್ತೆ ಬಂದ ಮೇಲೆ, ಹಗ್ಗವನ್ನು ಬಂಡಿಯ ಕಮಾನಿಗೆ ಕಟ್ಟಿ, ತಾನೂ ಒಂದಷ್ಟು ಕಾಲು ಚಾಚಿದ. ಎತ್ತಿನ ಕೊರಳಿಗೆ ಕಟ್ಟಿದ್ದ ಸಣ್ಣ ಗೆಜ್ಜೆಗಳ ಜಿಣಿ ಜಿಣಿ ಶಬ್ದ, ಎತ್ತಿನ ಮಂದಗಮನ ಇವೆರಡು ಸೇರಿ ರಂಗನಿಗೆ ಕೂಡಲೆ ಜೊಂಪುಹತ್ತಿತು.

ಇದ್ದಕ್ಕಿದ್ದಂತೆ ಎತ್ತು ಬೆದರಿ ನಿಂತುಬಿಟ್ಟಿತು. ರಂಗ ಎದ್ದು ಎತ್ತನ್ನು ಬೈದು, “ಅರ್ರ ಅರ್ರ....ಓರ್‌ರ್‌ರ್....” ಎಂದು ಕೂಗಿ ಹಗ್ಗವನ್ನು ಬಲವಾಗಿ ಎಳೆದ, ಆದರೆ ಎತ್ತು ತಲೆಯನ್ನು ಬಲವಾಗಿ ಅಲ್ಲಾಡಿಸಿ ಗೆಜ್ಜೆ

ಗಲನ್ನು ಕುಣಿಸಿತೇ ಹೊರತು ಮುಂದಕ್ಕೆ ಜರುಗಲಿಲ್ಲ. ಇದರ ನಡವಳಿಕೆ ಯನ್ನು ನೋಡಿ ರಂಗನಿಗೆ ಮಿತಿಮೀರಿದ ಕೋಪಬಂದು “ನಿನಗೆ ಬುದ್ಧಿ ಕಲಿಸುತ್ತೀನಿ ತಾಳು” ಎಂದು ಕೆಳಕ್ಕೆ ಧುಮುಕಿದ. ಧುಮುಕಿ ನೋಡು ತಾನೆ, ಹಗಲಿನಸುಕಿನಲ್ಲಿ ರಸ್ತೆಗೆ ಅಡ್ಡಲಾಗಿ ಮನುಷ್ಯದೇಹವೊಂದು ಬಿದ್ದಿರುವುದು ಕಾಣಿಸುತ್ತಿದೆ “ಹೇಯ್, ಏಳೋ ಮುಢೇವಿ, ಬಹಳ ಒಳ್ಳೇ ಜಾಗ ಹುಡುಕಿದ್ದೀ ಮಲಗಿಕೊಳ್ಳೋದಕ್ಕೆ, ಎದ್ದು ಕೂತುಕೋ, ಗೊತ್ತಾಯ್ತು?” ಎಂದು ಕೂಗಿದ. ಆದರೆ ಮಲಗಿಕೊಂಡಿದ್ದವನು ರಂಗನ ಬುದ್ಧಿವಾದದಂತೆ ನಡೆಯದೆ ಹೋದುದನ್ನು ನೋಡಿ, ಅವನನ್ನು ಎತ್ತಿ ಒಂದು ಪಕ್ಕಕ್ಕೆ ನೂಕೋಣವೆಂದು ರಂಗ ಅವನ ಹತ್ತಿರ ಬಂದ.

“ಅಯ್ಯೋ! ಇನ್ನೂ ಎಳೇ ಹುಡುಗ! ಇಲ್ಲೇಕೆ ಮಲಗಿದ್ದಾನೆ?” ಇನ್ನು ಹತ್ತಿರ ಬಗ್ಗಿ ನೋಡಿ “ಅಯ್ಯೋ ಶಿವನೇ ಸತ್ತುಹೋಗಿದ್ದಾನೆ, ಪಾವ” ಎಂದು ಕೂಗಿಕೊಂಡ. ಬೆಳಗಿನ ಜಾವದ ಸಣ್ಣ ಇಬ್ಬನಿಯಿಂದ ಕೈಯ್ಯಿಕಾಲು, ಹಣೆ ವೊದಲಾದ ಭಾಗಗಳೆಲ್ಲ ನೆನೆಯ ತಣ್ಣಗಾಗಿ ಬಿಟ್ಟಿದ್ದವು. ರಂಗ ಹುಡುಗನ ಅಂಗಿಯನ್ನು ಹರಿದು, ಎದೆಯ ಬಳಿ ಕೈಯಿಟ್ಟು ನೋಡಿದ. ಅಲ್ಲಿನ್ನೂ ಜೀವದ ಕಾವಿರುವುದನ್ನು ಕಂಡು ಅವನಿಗೆ ತುಂಬ ಆತಂಕ ನಿವಾರಣೆಯಾಯಿತು. ಈ ಪರಿಸ್ಥಿತಿಗೆ ಕಾರಣವೇನೆಂಬುದು ಅವನ ಸರಳಬುದ್ಧಿಗೆ ತೋರಲಿಲ್ಲ. ಹುಡುಗನ ಬಟ್ಟೆಬರೆ ನೋಡಿದರೆ ಅವನು ಪಟ್ಟಣವಾಸದವನ ಹಾಗೆ ಕಾಣುತ್ತಿದ್ದಾನೆ ಹಳ್ಳಿಗಾಡಿನವನಲ್ಲ. ಪಟ್ಟಣವಾಸದ ಹುಡುಗ ಇಷ್ಟೊಂದು ದೂರದ ರಸ್ತೆಯಲ್ಲಿ ಒಬ್ಬಂಟಿಗನಾಗಿ ರಸ್ತೆಗೆ ಅಡ್ಡಲಾಗಿ ಮಲಗಿರುವುದರ ರಹಸ್ಯವೇನು? ಅವನು ಯಾರು? ಎಲ್ಲಿಯವನು? ಅಲ್ಲೇಕೆ ಮಲಗಿದ್ದಾನೆ? ರಂಗನ ಮಿದುಳಿನ ತುಂಬ ಇಂಥ ಪ್ರಶ್ನೆಗಳು ತುಂಬಿ ಅವನನ್ನು ಬಾಧಿಸಿದುವು. ಒಂದೊಂದು ಸಲ ದಯ್ಯಗಳು ಹುಡುಗರನ್ನು ಎತ್ತಿ ಕೊಂಡುಬಂದು ಇಂತಹ ನಿರ್ಜನಪ್ರದೇಶದಲ್ಲಿ ಹಾಕುತ್ತವಂತೆ. ಸುಮಾರು ಈ ಹುಡುಗನ ವಿಷಯವೂ ಹಾಗೇ ಇರಬೇಕು. ಅಥವಾ ಇಲ್ಲದೆ ಇದ್ದರೂ ಇರಬಹುದು. ಈ ಪ್ರಶ್ನೆಗಳನ್ನೆಲ್ಲ ತಾನು ಯೋಚನೆಮಾಡಿ ತಲೆ ಕೆಡಿಸಿ ಕೊಳ್ಳುವ ಬದಲು, ಮೆಂಪಿ ಕಾಡಿನಿಂದ ಹರಿದಾರಿ ಈಚೆ ಮುಸಾಫರ್

ಖಾನೆಯಲ್ಲಿ ತಂಗಿದ್ದ ಸರಕಾರೀ ಸಾಹೇಬರಂಥ ತಿಳಿದವರಿಗೆ ಬಿಡೋದೇ ವಾಸಿ ಎಂದು ಅವನಿಗೆ ತೋರಿತು. ಹುಡುಗನನ್ನ ಕರಕೊಂಡು ಹೋಗಿ ಅವರ ಹತ್ತಿರ ಬಿಟ್ಟರೆ ತನ್ನ ಕೆಲಸ ತೀರಿತು ಮೆಲ್ಲಗೆ ಅವನನ್ನು ಎತ್ತಿ ತನ್ನ ಗಾಡಿಯಲ್ಲಿ ಮಲಗಿಸಿದ.

ರಂಗ ಬಂಡಿಯಲ್ಲಿ ಕುಳಿತು ಹಗ್ಗವನ್ನು ಕೈಗೆ ತೆಗೆದುಕೊಂಡು ಎಡಗಾಲನ್ನೆತ್ತಿ ಎತ್ತಿನ ಹೊಟ್ಟೆಗೆ ಒಂದು ವತ್ತ ಒದ್ದು, “ತಂಟಿಗಿಂಟಿ ಮಾಡಿದೆಯೋ, ಮನೆಗೆ ಹೋದಕ್ಷಣ ಗುಳಾನ ಕೆಂಪಗೆ ಕಾಯಿಸಿ ಪಕ್ಕೇ ಮೇಲೊಂದು ಬರೆ ಎಳೆದುಬಿಡ್ತೀನಿ ನೋಡು” ಎಂದು ಎಚ್ಚರಿಕೆಕೊಟ್ಟು, ಹಗ್ಗವನ್ನು ಸಡಿಲಬಿಟ್ಟ. ಈ ಬುದ್ಧಿವಾದದ ಮಾತನ್ನು ಅರ್ಥಮಾಡಿಕೊಂಡು ಎತ್ತು ಒಂದು ಸಲ ಗೋಣನ್ನು ಒದರಿ, ಮುಖ್ಯವಾದ ಸಂದರ್ಭಗಳಿಗೆ ಮಾತ್ರ ಮೀಸಲಾಗಿಟ್ಟಿದ್ದಂಥ ವೇಗದ ನಡಗೆಯಲ್ಲಿ ಹೊರಟಿತು.

೪

ಸ್ವಾಮಿನಾಥ ಕಣ್ಣುಬಿಟ್ಟು ವೆಚ್ಚುವೆಚ್ಚಾಗಿ ನೋಡಿದ. ಅವನಿ ಗೊಂದೂ ಅರ್ಥವಾಗಲಿಲ್ಲ. ಅನೇಕ ವರ್ಷಗಳಿಂದ ಎಲ್ಲಿದ್ದೆನೋ ಅಲ್ಲೇ ಇದ್ದೇನೆಂದು ಮೊದಲು ಭಾವಿಸಿದ. ಆ ಮೇಲೆ ನೋಡುತ್ತಾನೆ—ಅದು ಮನೆಯಲ್ಲ. ಮನಸ್ಸಿನ ಮಬ್ಬು ಕಳೆದಂತೆಲ್ಲ, ಒಂದೊಂದಾಗಿ ಅನೇಕ ಸಂಗತಿಗಳು ನೆನಪಿಗೆ ಬಂದುವು. ಆದರೆ ಯಾವುದೂ ಕ್ರಮದಲ್ಲಿರಲಿಲ್ಲ, ಎಲ್ಲವೂ ಕಲಸುಮೇಲೋಗರವಾಗಿತ್ತು. ಬೇಗ ಬೇಗ ಕಣ್ಣು ಮಿಟಕಿಸಿದ. ಕೈಚಾಚಿ ಏನನ್ನೋ ಹುಡುಕಾಡಿದ. ಸುತ್ತಮುತ್ತಲೂ ಇದ್ದ ಸದಾರ್ಥಗಳನ್ನು ಹೆಚ್ಚು ಗಮನದಿಂದ ಪರೀಕ್ಷಿಸಿದ. ಮನಸ್ಸನ್ನು ಹತೋಟಿಗೆ ತಂದುಕೊಳ್ಳಲು ಅವನಿಗೆ ತುಂಬಾ ಶ್ರಮವಾಯಿತು. ಎದುರು ಗೋಡೆಯ ಮೇಲೆ ಒಂದು ಪಟವನ್ನು ತಗುಲಿಹಾಕಿದ್ದರು. ಅಥವಾ ಅದು ಕ್ಯಾಲಂ ಡರೋ? ಮನೆಯಲ್ಲಿ ತಾನು ಎದ್ದ ತಕ್ಷಣ ಕಣ್ಣಿಗೆ ಬೀಳುತ್ತಿದ್ದ ಕ್ಯಾಲೆಂಡರ್ ಇದೇನೆ? ಅದರ ವಿವರಗಳನ್ನು ಸ್ವಲ್ಪ ಸ್ವಲ್ಪವಾಗಿ ತಿಳಿದುಕೊಳ್ಳುತ್ತಿರುವಷ್ಟರಲ್ಲೇ, ಆಯಾಸವನ್ನು ತಡೆಯಲಾರದೆ ಅವನ ಮನಸ್ಸು ಮತ್ತೆ ಉಡುಗಿಹೋಯಿತು. ಮತ್ತೆ ಅನಾಯಕತ್ವ ಮೊದಲಾಯಿತು. ಗೋಡೆ ಯಮೇಲೆ ಏನಾದರೂ ಇತ್ತೋ, ಇಲ್ಲವೇ ಇಲ್ಲವೋ? ಮನಸ್ಸಿನ ತುಂಟಾ

ಟವನ್ನು ಕಂಡು ಅವನಿಗೆ ರೋಸಿಹೋಯಿತು.....ಹತ್ತಿರದಲ್ಲೇ ಕುರ್ಚಿ ಯಮೇಲೆ ಯಾರೋ ಕುಳಿತಿದ್ದಂತೆ ತೋರಿತು. ಆ ವ್ಯಕ್ತಿ ಕುರ್ಚಿಯನ್ನು ಹತ್ತಿರಕ್ಕೆಳೆದು “ಹಾ, ಹಾಗೇ, ಈಗ ಪರವಾ ಇಲ್ಲತಾನೆ?” ಎಂದು ಕೇಳಿದ.....ಇನ್ನೂ ಪೂರ್ಣ ಪ್ರಾಣವನ್ನು ಪಡೆಯದ ಕಿವಿಗಳ ಮೇಲೆ ಬಿತ್ತು ಈ ವಾಕ್ಯ. ತಮ್ಮ ಅಪ್ಪ ಕುಳಿತಿರುವುದನ್ನು ಕಂಡು ಸ್ವಾಮಿನಾಥ ನಿಗೆ ತುಂಬ ಆಶ್ಚರ್ಯವಾಯಿತು. ತನ್ನ ಸಕ್ಕದಲ್ಲಿ ಬಂದು ಅಪ್ಪ ಕೂತು ಕೊಳ್ಳುವುದುಂಟೆ? ಆದರೂ ಅದೇಕೆ ಕೂತಿದ್ದಾರೆ ಈವತ್ತು ?

ಆ ವ್ಯಕ್ತಿಯ ಕಡೆಯೇ ನೋಡಿ “ಅಪ್ಪಾ” ಎಂದು ಕೂಗಿದ.

“ನಿಮ್ಮ ಅಪ್ಪನನ್ನು ಈಗಲೇ ನೋಡುತ್ತೀಯಂತೆ, ಯೋಚನೆ ಮಾಡಬೇಡ” ಎಂದು ಆ ವ್ಯಕ್ತಿ ಸಮಾಧಾನ ಹೇಳಿದರು. ಆ ಮೇಲೆ ಎಲ್ಲರಂತೆ ಕುತೂಹಲವುಳ್ಳ ಯಾವ ಮನುಷ್ಯನಾದರೂ ಕೇಳತಕ್ಕಂಥ ಕೆಲವು ಪ್ರಶ್ನೆಗಳನ್ನು ಕೇಳಿದರು. ಒಂದೊಂದಕ್ಕೆ ಉತ್ತರ ಹೇಳುವುದಕ್ಕೂ ಸ್ವಾಮಿನಾಥ ಬಹಳಹೊತ್ತು ತೆಗೆದುಕೊಳ್ಳುತ್ತಿದ್ದ. ಕೊಟ್ಟ ಉತ್ತರಗಳೂ ಅಸಂಬಂಧವಾಗಿದ್ದವು. ಸ್ವಲ್ಪನಾದರೂ ಅರ್ಥವಿರಲಿಲ್ಲ. ಇದರಿಂದ ಆ ಮನುಷ್ಯನಿಗೆ ಮೊದಲು ತುಂಬ ನಗುಬಂತು. ಆ ಮೇಲೆ ಬೇಸರಬಂದು, ಪ್ರಶ್ನೆ ಕೇಳುವುದನ್ನೇ ನಿಲ್ಲಿಸಿಬಿಟ್ಟರು. ಸ್ವಾಮಿನಾಥನನ್ನು ನೂರಾರು ಪ್ರಶ್ನೆಗಳು ಬಾಧಿಸಿದುವು. ಅವುಗಳಿಗೆ ಉತ್ತರ ಕಂಡುಹಿಡಿಯುವ ಯತ್ನ ದಿಂದ ಅವನ ನಿಶ್ಯಕ್ತಿ ಹೆಚ್ಚಿತು. ಈ ಮನುಷ್ಯ ಯಾರು? ಅಪ್ಪನೋ? ಅಪ್ಪ ಅಲ್ಲದೆಹೋದರೆ ಅಲ್ಲೇಕೆ ಇದ್ದಾನೆ? ಅಪ್ಪನೇ ಆಗಿದ್ದರೆ ಇಲ್ಲಿರೋ ದುಂಟೆ? ಾಗಾದರೆ ಅವನು ಯಾರು? ಅವನು ಹೇಳುತ್ತಾ ಇದ್ದದ್ದೇನು? ಇನ್ನೂ ಚೆನ್ನಾಗಿ ಅರ್ಥವಾಗುವಂತೆ ಗಟ್ಟಿಯಾಗಿ ಯಾಕೆ ಮಾತಾಡೊಲ್ಲ ಅವನು ?

ಈ ಅಪ್ಪ-ಹೌದು-ಅಲ್ಲ ಮನುಷ್ಯ ಆಮೇಲೆ ರೂಮಿಂದ ಹೊರಟು ಹೋದರು. ಆತನ ಹೆಸರು ಶ್ರೀ ಎಂ. ಪಿ. ಎಸ್. ನಾಯರ್ ಎಂದು. ಆತ ಜಿಲ್ಲಾ ಅರಣ್ಯಾಧಿಕಾರಿ, ಡಿಸ್ಟ್ರಿಕ್ಟ್ ಫಾರೆಸ್ಟ್ ಆಫೀಸರು. ಮೆಂಪಿ ಕಾಡಿನ ಹತ್ತಿರ ಮೊಕ್ಕಾಂ ಮಾಡಿದ್ದರು. ಬೆಳಿಗ್ಗೆ ಆ ವೇಳೆಗೆ ಎದ್ದು ಕಾಡಿಗೆ ಹೋದಾತ ಹಿಂದಿರುಗಿದುದು ಕತ್ತಲೆಯಾದ ಮೇಲೆಯೇ.

ಬಂದಾತ ತನ್ನ ಭಾರವಾದ ಬೂಡ್ಸುಗಳನ್ನೂ ಪಟ್ಟಿಗಳನ್ನೂ ಇನ್ನು ಬಿಚ್ಚಿಲ್ಲ, ಅಷ್ಟರಲ್ಲಿ ಹುಡುಗನ ವಿಷಯವನ್ನು ಆತನಿಗೆ ತಿಳಿಸಿದರು. ಎರಡು ಮೂರು ಗಂಟೆಯ ಹೊತ್ತು ಪ್ರಯತ್ನಿಸಿ ಔಷಧೋಪಚಾರ ಮಾಡಿದಮೇಲೆ ಹುಡುಗ ಕಣ್ಣುಬಿಟ್ಟ. ಆದರೆ ಏನು ಪ್ರಯೋಜನ? ತಾನು ಯಾರು ಏನು ಎಂಬುದನ್ನು ತಿಳಿಸುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ ಅವನು. ಹುಡುಗ ಹೇಳಿದುದು ನಿಜವಾದರೆ, ಭೂಗೋಳಕಾರರಿಗೆ ಯಾರಿಗೂ ಗೊತ್ತಿಲ್ಲದಂಥ, ಉಚ್ಚಾರಣೆ ಮಾಡಲುಕೂಡ ಸಾಧ್ಯವಿಲ್ಲದಂಥ ಯಾವುದೋ ಊರಿನವನಂತೆ ಅವನು !

ಮಾರನೆಯ ದಿನ ಬೆಳಿಗ್ಗೆ ಶ್ರೀ ನಾಯರ್ ಬಂದು ನೋಡುವ ವೇಳೆಗೆ ಹುಡುಗನು ಆಗಲೇ ಎದ್ದು ಲವಲವಿಕೆಯಿಂದ ಓಡಾಡುತ್ತಿದ್ದ. ಕಾಂಪೌಂಡಿನಲ್ಲೊಂದು ಮರವಿತ್ತು, ಅದಕ್ಕೆ ಇಸ್ಪತ್ತು ಇಸ್ಪತ್ತೈದು ಗಜದ ದೂರದಲ್ಲಿ ಹುಡುಗ ನಿಂತಿದ್ದ. ಕಾಲಿನ ಹತ್ತಿರ ಕಲ್ಲಿನ ಸಣ್ಣ ರಾಸಿಯೊಂದನ್ನು ಹಾಕಿಕೊಂಡಿದ್ದ. ಒಂದು ಕಲ್ಲನ್ನು ಎತ್ತಿಕೊಂಡು, ಕೆಲವು ಹೆಜ್ಜೆಗಳು ಹಿಂದಕ್ಕೆ ಸರಿದು, ಅಲ್ಲಿಂದ ಪುಟಪುಟನೆ ಓಡಿಬಂದು, ಕಲ್ಲಿನ ರಾಸಿಯ ಹತ್ತಿರ ಸರಕ್ಕನೆ ನಿಂತು, ಕೈಯನ್ನು ತಿರುವಿ, ಕಿವಿಯ ಹತ್ತಿರ ತಂದು, ಮರಕ್ಕೆ ಗುರಿಯಿಟ್ಟು ಕಲ್ಲನ್ನು ಎಸೆದ. ಇದೇರೀತಿ ಒಂದಾದಮೇಲೊಂದು ಕಲ್ಲನ್ನು ಕ್ಲೌಪ್ತವಾಗಿ ಎಸೆದ.

“ ಏನಣ್ಣಾ, ಹೇಗಿದ್ದೀಯಣ್ಣಾ? ಚೆನ್ನಾಗಿ ನಿದ್ರೆಬಂತೋ? ” ಎಂದು ಶ್ರೀ ನಾಯರ್ ಅವನನ್ನು ಕೇಳಿದರು.

“ ತುಂಬ ಥ್ಯಾಂಕ್ಸ್ ಸಾರ್. ನನ್ನನ್ನ ಕಷ್ಟದಿಂದ ಕಾಪಾಡಿದ್ದೀರಿ ನೀವು.”

“ ಓ.....ಏನು? ಏನೋ ಕೆಲಸದಲ್ಲಿದಹಾಗೆ ಕಾಣುತ್ತಲ್ಲ? ”

“ ಪ್ರಾಕ್ಟೀಸು ಮಾಡಿಕೋತಿದ್ದೀನಿ ಸಾರ್. ನಾವು ವೈ.ಎಂ.ಯು. ಮೇಲೊಂದು ಮ್ಯಾಚ್ ಆಡ್ತೀವಿ. ರಾಜಂ ನನ್ನನ್ನೇ ನಂಬಿಕೊಂಡಿದ್ದಾನೆ. ಎಲ್ಲರೂ ನನ್ನನ್ನು ಟೀಟ್ ಅಂತ ಕರೀತಾರೆ. ನಾನು ಪ್ರಾಕ್ಟೀಸೇ ತೆಗೊಂಡಿಲ್ಲ ಬಹಾಳ ದಿನದಿಂದ. ಮ್ಯಾಚು ಹತ್ತಿರ ಬಂದಿರೋವಾಗ ಪ್ರಾಕ್ಟೀಸು ಬಿಟ್ಟುಬಿಟ್ಟು ದಡ್ಡಕೆಲಸ ಮಾಡಿಬಿಟ್ಟೆ.... ಈವತ್ತು ಯಾವ ವಾರ ಸಾರ್? ”

“ ಯಾಕೆ ? ”

“ ದಯವಿಟ್ಟು ಹೇಳಿ ಸಾರ್. ಮ್ಯಾಚಿಗೆ ಇನ್ನು ಎಷ್ಟು ದಿನ ಇದೇ ಅಂತ ತಿಳಕೊಳ್ಳೋಕೆ ಕೇಳಿದೆ.”

“ ಭಾನುವಾರ.”

“ ಏನು! ಏನು! ” ಸ್ವಾಮಿನಾಥ ಕಲ್ಲಿನಂತೆ ನಿಂತುಬಿಟ್ಟ. ಭಾನುವಾರ! ಭಾನುವಾರ! ತನ್ನ ಕಾಲಬಳಿಯಿದ್ದ ಕಲ್ಲಿನ ರಾಸಿಯಕಡೆ ಮೊದ್ದುಮೊದ್ದಾಗಿ ನೋಡಿದ.

“ ಏನಯ್ಯಾ ಸಮಾಚಾರ ? ”

“ ಭಾನುವಾರದ ದಿನವೇ ಸಾರ್ ನಮ್ಮ ಮ್ಯಾಚು.....”

“ ಮತ್ತೆ ಯಾಕೆ ಯೋಚನೆ ಮಾಡ್ತೀಯೆ? ಇನ್ನೂ ಒಂದುದಿನ ಇದೆಯಲ್ಲ! ಇವತ್ತಿನ್ನೂ ಶನಿವಾರ.”

“ ಭಾನುವಾರ ಅಂತ ಅಂದ್ರಲ್ಲಾ ಸಾರ್ ? ”

“ ಇಲ್ಲ ಇಲ್ಲ. ಇವತ್ತು ಶನಿವಾರ. ಬೇಕಾದರೆ ನೀನೇ ಕ್ಯಾಲೆಂಡರನ್ನು ನೋಡು.”

“ ಭಾನುವಾರ ಅಂತ ನೀವೇ ಹೇಳಿದಿರಲ್ಲ ಸಾರ್.”

“ ಬಾಯಿತಪ್ಪಿ ಹೇಳಿರಬೇಕು.....”

“ ಸಾರ್, ಒಂದು ಉಪಕಾರ ಮಾಡಬೇಕು ಸಾರ್ ನೀವು. ಭಾನುವಾರದೊಳಗೆ ನನ್ನನ್ನು ಫೀಲ್ಡಿಗೆ ತಲಪಿಸಬೇಕು ಸಾರ್ ನೀವು.”

“ ಅದಕ್ಕೇನಂತೆ? ಈವತ್ತು ಸಂಜೆಯೇ ಹೋಗುವಿಯಂತೆ. ಅದೆಲ್ಲ ಸರಿಯೇ. ನಿಮ್ಮ ಊರು ಯಾವುದು, ನೀನು ಯಾರ ಮಗ ಒಂದೂ ಹೇಳೊಲ್ಲವೆ ನೀನು? ”

ಅಧ್ಯಾಯ ಹದಿನೆಂಟು

ಪುನರಾಗಮನ

೧

ಭಾನುವಾರ ಮಧ್ಯಾಹ್ನ ಮೂರೂವರೆ ಗಂಟೆ. ಎಂ. ಸಿ. ಸಿ. ಗೂ ವೈ. ಎಂ. ಯು ಗೂ ಮ್ಯಾಚು ಇನ್ನೂ ನಡೆಯುತ್ತಿತ್ತು. ಮೊದಲ ಸರದಿ ವೈ. ಎಂ. ಯು ಅವರಿಗೆ ಬಂತು. ಎರಡು ಗಂಟೆಯ ವೇಳೆಗೆ ಎಲ್ಲರೂ ಎಂಬತ್ತಾರು ರನ್ನುಗಳಿಗೆ ಟೆಟ್ ಆಗಿಬಿಟ್ಟರು. ಅವರ ಕ್ಯಾಪ್‌ಟನ್ ಮೂವತ್ತೆರಡು ರನ್ನು ಮಾಡಿದ, ಅವನದೇ ಹೈಯೆಸ್ಪು. ಅವನನ್ನ ಟೆಟು ಮಾಡುವಂಥ ಬೋಲರೇ ಇರಲಿಲ್ಲ ಎಂ. ಸಿ. ಸಿ. ಕಡೆ. ಬಲವಾಗಿ ನಿಂತುಬಿಟ್ಟು ಎಡಗಡೆ ಬಲಗಡೆ ತೀಡುತ್ತಾ ಇದ್ದ ಅವನು ಬೋಲರುಗಳೆಲ್ಲ ಸುಸ್ತಾಗಿಬಿಟ್ಟರು. ಗಂಟೆಗಟ್ಟಲೆ ಕಚ್ಚಿಕೊಂಡುಬಿಟ್ಟಿದ್ದ. ಅವನಾದ ಮೇಲೆ ಬಂದವನು ಅವನನ್ನು ರನ್ ಮಾಡದೆಹೋದರೂ, ಸಾಮಾನ್ಯವಾದ ಅಸಾಮಿಯೇನೂ ಅಲ್ಲ. ಎಂ. ಸಿ. ಸಿ. ಬೋಲರುಗಳಲ್ಲಿ ಉಳಿದಿದ್ದ ಅಷ್ಟಿಷ್ಟು ತ್ರಾಣವೂ ಉಡುಗಿಹೋಯಿತು. ಗಟ್ಟಿಗನಾದ ಬೋಲರಿನ ಕೊರತೆ ರಾಜಂಗೆ ಬಹಳ ಚೆನ್ನಾಗಿ ಮಂದಟ್ಟಾಯಿತು.

ಉಪಹಾರ ಮುಗಿದಮೇಲೆ ಎರಡೂವರೆಗೆ ಆಟ ತಿರುಗಿ ಮೊದಲಾಯಿತು. ಈ ಒಂದುಗಂಟೆಯಲ್ಲಿ ಎಂ. ಸಿ. ಸಿ. ಯವರ ಸ್ಕೋರು ಕೇವಲ ಎಂಟು! ಮೂರು ಜನ ಆಗಲೇ ಟೆಟಾಗಿಬಿಟ್ಟಿದ್ದರು. ರಾಜಂ ಮಣಿ ಇಬ್ಬರೂ ಇನ್ನೂ ಆಡಿರಲಿಲ್ಲ. ರಾಜಂಗೆ ತುಂಬ ಜಿಗುಪ್ಸೆಯಾಗಿಬಿಟ್ಟಿತ್ತು. ಎಲ್ಲರನ್ನೂ ಬಾಯಿತುಂಬ ಶಪಿಸಿದ. ಠೀಕು ತಾಕು ಐದೂವರೆಗೆ ಮ್ಯಾಚು ಮುಗಿದುಹೋಗುತ್ತದೆ. ಇನ್ನೆರಡೇ ಎರಡು ಗಂಟೆಯಿದೆ. ಮಿಕ್ಕಿರುವ ಎಂಟು ಜನ ಎಪ್ಪತ್ತೆಂಟು ರನ್ನು ಮಾಡಬಲ್ಲರೆ? ಆಗದಮಾತು. ರಾಜಂಗೆ ಎಷ್ಟು ನಿರಾಸೆಯಾಗಿತ್ತೆಂದರೆ ಸ್ಕೋರನ್ನು ಇಪ್ಪತ್ತಕ್ಕೆಕೂಡ ಏರಿಸದೆ ಇನ್ನೂ ಆರು ಜನರು ಟೆಟ್ ಆಗಿಬಿಡುತ್ತಾರೆಂದು ಸಹ ಅವನಿಗೆ ಅನ್ನಿಸಿತು. ಆಮೇಲೆ ಮಣಿ ಒಬ್ಬನು ಉಳಿದಿರುತ್ತಾನೆ. ತಾನೂ ಮಣಿಯೂ ಸೇರಿ

ಬುದ್ಧಿ ಉಪಯೋಗಿಸಿ ಒಂದೆರಡು ಸಿಕ್ಸರುಗಳು ಐದೈದು ಬೌಂಡರಿಗಳು ಹೊಡೆದರೆ ಗೆದ್ದರೂ ಗೆಲ್ಲಬಹುದೆಂಬ ದೂರದ ಆಸೆಯೊಂದು ಆಗಾಗತೋರು ತ್ತಿತ್ತು.

ಕಾಂಪೌಂಡಿನ ನೆರಳಿನಲ್ಲಿ ಅವನೂ ಕೆಲವು ಸ್ಲೇಯರುಗಳೂ ಚಕ್ರಂ ಬಟ್ಟಲು ಹಾಕಿಕೊಂಡು ಕುಳಿತಿದ್ದರು.

“ ರಾಜು, ಒಂದು ನಿಮಿಷ ಬಾ ಇಲ್ಲಿ ” ಎಂದು ಮೇಲಿನಿಂದ ಒಂದು ದನಿ ಕೇಳಿಸಿತು. ರಾಜು ತಲೆಯೆತ್ತಿ ನೋಡಿದ. ಗೋಡೆಯ ಆಚೆ ಅವರ ತಂದೆಯ ಮುಖ ಕಾಣಿಸಿತು. “ ಬಹಳ ಅರ್ಜೆಂಟೀನಸ್ಪ್ ? ” ಎಂದು ಕೇಳಿದ.

“ ಹೌದು. ಒಂದು ನಿಮಿಷಕ್ಕಿಂತ ಹೆಚ್ಚು ಹೊತ್ತು ಹಿಡಿಯೊಲ್ಲ ಬಾ.”

ಗೋಡೆದುಮಿಕೆ ಅಪ್ಪನ ಸಕ್ಕದಲ್ಲಿ ನಿಂತ. ಅವರೊಂದು ಕಾಗದ ವನ್ನು ಕೊಟ್ಟರು. ಕಾಗದವನ್ನು ಓದಿಕೊಂಡು, “ ಹಾಗಾದರೆ ಗಟ್ಟಿ ಮುಟ್ಟುಗಿದ್ದಾನೆ ತಾನೇ? ಅಲ್ಲಿ ಕೂತುಕೊಂಡು ಏನು ಮಾಡುತ್ತಿದ್ದಾನೋ ” ಎಂದು ತಟಸ್ಥನಾಗಿ ಹೇಳಿ ಕಾಗದವನ್ನು ಕೊಟ್ಟುಬಿಟ್ಟು ಹೊರಡಲು ಅಣಿಯಾದ.

“ ಈ ಕಾಗದವನ್ನು ಸ್ವಾಮಿಯ ತಂದೆಯವರಿಗೆ ಕಳಿಸುತ್ತೇನೆ. ತಕ್ಷಣ ಅವರು ಮೋಟಾರು ಹಾಕಿಕೊಂಡು ಅಲ್ಲಿಗೆ ಓಡುತ್ತಾರೆ. ನಾನೂ ಹೋಗಬೇಕಾಗುತ್ತದೆ, ನೀನೂ ಬರುತ್ತೀಯೇನು ? ”

ರಾಜು ಒಂದುಗಳಿಗೆ ಸುಮ್ಮನಿದ್ದು, “ ಇಲ್ಲ ” ಎಂದು ಖಂಡಿತ ವಾಗಿ ಹೇಳಿದ.

“ ನಿನ್ನ ಸ್ನೇಹಿತನನ್ನು ನೋಡಿ ಕರೆದುಕೊಂಡು ಬರಬೇಕಂತ ನಿನಗೆ ಇಷ್ಟವಿಲ್ಲವೆ ? ”

“ ಅವನೇನಾದರೆ ನನಗೇನಂತೆ ! ಐಡೋಂಟ್ ಕೇರ್ ” ಎಂದು ಮೊಟಕಾಗಿ ಉತ್ತರ ಹೇಳಿ, ರಾಜು ತನ್ನ ಗೆಳೆಯರ ಮಧ್ಯೆ ಬಂದು ಕುಳಿತುಬಿಟ್ಟ. ನಾಲ್ಕನೆಯ ಅಟಗಾರ ಸುಮಾರಾಗಿ ಆಡುತ್ತಿದ್ದ. “ ಸರವಾ ಇಲ್ಲ ಕಾಣೋ ಆ ಹುಡುಗ, ಆಗಲೇ ಆರು ರನ್ನು ಮಾಡಿಬಿಟ್ಟಿದ್ದಾನೆ, ಭೇಷ್ ಭೇಷ್ ” ಎಂದು ಮಣಿಯ ಕಿವಿಯಲ್ಲಿ ರಾಜು ಉಸುರಿದ.

“ ಇವರು ಐವತ್ತಾದರೂ ಮಾಡಿದರೆ ಮಿಕ್ಕದ್ದನ್ನು ನಾವು ನೋಡಿ ಕೊಳ್ಳಬಹುದು.”

ರಾಜಂ ತಲೆಯಾಡಿಸಿ ಒಪ್ಪಿಗೆ ಸೂಚಿಸಿದ. ಆದರೆ ಅವನ ಮನಸ್ಸಿನ ಒಂದು ಮೂಲೆಯಲ್ಲಿ ಮ್ಯಾಚಿಗೆ ಸಂಬಂಧಿಸಿದ ಯಾವುದೋ ವಿಷಯ ಕೆಲಸಮಾಡುತ್ತಿತ್ತು. ಅವರ ತಂದೆ ಹೇಳಿದ ಸುದ್ದಿಯಿಂದ ಅವನ ಮನಸ್ಸಿನಲ್ಲಿ ಹಲವಾರು ಭಾವನಾತರಂಗಗಳು ಸುಳಿದುವು. ವಿಷಯವನ್ನು ಮಣಿಗೆ ತಿಳಿಸಬೇಕೆಂದು ಬಹಳ ಆಸೆಯಾಯಿತು. “ ಮಣಿ, ನೋಡೋ, ಸ್ವಾಮಿ—” ನಾಲಗೆಯ ತುದಿಯನ್ನು ಕಚ್ಚಿಕೊಂಡು ಅಷ್ಟಕ್ಕೇ ಸುಮ್ಮನಾಗಿಬಿಟ್ಟ. ಸ್ವಾಮಿಗೂ ತನಗೂ ಏನೂ ಸಂಬಂಧವಿಲ್ಲವೆಂಬುದು ಅವನಿಗೆ ನೆನಪಾಯಿತು. ಮಣಿ ಸರ್ರನೆ ಎದ್ದುನಿಂತು, “ ಏನೋ ಅದು? ಏನೋ ಸ್ವಾಮಿ ವಿಷಯ ಹೇಳಿದೆಯಲ್ಲ? ಸಿಕ್ಕಿದನಂತೇನೋ? ಹೇಳೋ,” ಎಂದು ಕೂಗಿಕೊಂಡ.

“ ಗೊತ್ತಿಲ್ಲ ನನಗೆ ”

“ ರಾಜಂ, ರಾಜಂ, ಏನೋ ಹೇಳೋದರಲ್ಲಿದ್ದೆ ಯಲ್ಲೋ ಅವನ ವಿಷಯ—”

“ ಏನೂ ಇಲ್ಲ. ಐಡೋಂಟ್ ಕೇರ್.”

೨

ಸ್ವಾಮಿನಾಥನ ಮನಸ್ಸಿನಲ್ಲಿ ತುಂಬ ತೃಪ್ತಿ ಸಮಾಧಾನಗಳು ತುಂಬಿದ್ದುವು. ಅವನನ್ನು ನೋಡಲು ಎಷ್ಟು ಜನ ಬರುತ್ತಿದ್ದರೆಂಬುದನ್ನು ನೋಡಿ ಅವನಿಗೆ ತುಂಬ ಹೆಮ್ಮೆಯಾಯಿತು. ಅಜ್ಜಿ, ಅಮ್ಮ, ಇಬ್ಬರೂ ಯಾವಾಗಲೂ ಅವನ ಹತ್ತಿರವೇ ಕುಳಿತು ಉಪಚಾರಮಾಡುತ್ತಿದ್ದರು. ಅವನ ಚಿಕ್ಕ ತಮ್ಮನನ್ನು ಎಲ್ಲರೂ ಮರತೇಬಿಟ್ಟಿದ್ದರು. ಅವನನ್ನು ಎಲ್ಲರೂ ಕೈಬಿಟ್ಟು, ತನಗೇ ಗಮನಕೊಡುತ್ತಿದ್ದುದನ್ನು ಕಂಡು ಅವನಿಗೆ ಒಂದು ಬಗೆಯ ಸಂತೋಷವಾಯಿತು.

ಅಪ್ಪನ ಸ್ನೇಹಿತರನೇಕ ಜನ ಬಂದರು, ಅವನನ್ನು ನೋಡಿಕೊಂಡು ಹೋಗುವುದಕ್ಕೆ. ಇವನು ಖಾಸ್ ಬಂಗಲೆಯ ಪ್ರಾಣಿಯೋ ಏನೋ ಎನ್ನುವಂತೆ ಒಂದು ನಿಮಿಷ ಕಣ್ಣುಮಿಟಕಿಸದೆ ಇವನ ಕಡೆ ನೋಡಿ,

ಹಿಂದುರುಗಿ ಬಂದುದರಿಂದ ಎಷ್ಟು ಚಿಂತೆ ತಪ್ಪಿತೆಂದು ಹೇಳಿ, ಒಂದೆರಡು ಪ್ರಶ್ನೆಗಳನ್ನು ಕೇಳಿ ಸ್ವಲ್ಪ ತಮಾಷೆಮಾಡಿ ನಗಿಸಿ ಹೊರಟುಹೋದರು. ಅವರ ಜೊತೆಯಲ್ಲಿ ಅಪ್ಪನೂ ಹೊರಟುಹೋದರು. ಹೊರಡುವ ಮುಂಚೆ, “ ಸ್ವಾಮಿ, ಬರುವವೇಳೆಗೆ ತಿರುಗಿ ಹುಡುಕಿಕೊಳ್ಳುವಂತೆ ಮಾಡಬೇಡಾಪ್ಪ” ಎಂದರು. ಈ ಮಾತಿನಿಂದ ಸ್ವಾಮಿಯ ಮನಸ್ಸು ತುಂಬ ನೊಂದಿತು. ಹೀಗೆ ನಿಷ್ಕಾರಣವಾಗಿ ಮೇಲೆ ಬೀಳುವುದು ತರವಲ್ಲವೆನಿಸಿತು.

ಅಪ್ಪ ಹೊರಟುಹೋದ ಮೇಲೆ ಸ್ವಾಮಿಗೆ ಮತ್ತಷ್ಟು ಸ್ವಾತಂತ್ರ್ಯ ಸಿಕ್ಕಿದ ಹಾಗಾಯಿತು. ಮನೆಯ ತುಂಬ ಅಮ್ಮನ ಜೊತೆಯವರು, ಅಜ್ಜಿಯ ಗೆಳತಿಯರು, ಸ್ವಾಮಿಯ ಅಪ್ಪ ಹುಟ್ಟಿದಾಗಿನಿಂದಲೂ ಮನೆಯವರಿಗೆ ಪರಿಚಯವಿದ್ದಂಥ ಮುದುಕರು—ಇವರೆಲ್ಲ ತುಂಬಿಕೊಂಡಿದ್ದರು ಅವರ ಮೇಲೆ ಇವನು ನಡೆಸಿದ ದಿಮಾಕೇ ದಿಮಾಕು.

ಎಲ್ಲರೂ ಸ್ವಾಮಿನಾಥನ ಕಡೆಯೇ ನೋಡುತ್ತ ಗಟ್ಟಿಯಾಗಿ ಮಾತಾಡುತ್ತಿದ್ದರು. ಇಷ್ಟು ಗೊಂದಲದ ಮಧ್ಯೆ ಅವನು ಅಡಿಗೆಯವನನ್ನು ಗುರುತು ಹಿಡಿದು ಅವನ ಕಡೆಯೂ ಒಂದು ನಗುವನ್ನು ಬೀರಿದ. ಎಲ್ಲರ ಮಾತಿನ ಮೇಲೂ ಕೇಳುವಂತೆ ಅಡಿಗೆಯವನ್ನು ಯಾವುದೋ ಒಂದೆರಡು ಸಂತೋಷದ ಮಾತುಗಳನ್ನಾಡಿ, “ ಇನ್ನಾದರೂ ಅಪ್ಪ, ಅಮ್ಮ, ಅಜ್ಜಿ ಮುಂತಾದವರೆಲ್ಲ ಊಟಗೀಟ ಮಾಡೋಕೆ ಷುರುಮಾಡ್ತಾರೋ ಏನೋ” ಎಂದ. ಉತ್ತರವಾಗಿ ಸ್ವಾಮಿ ಏನೋ ಹೇಳಬೇಕೆಂದಿದ್ದ. ಅಷ್ಟರಲ್ಲಿ ಎದುರು ಮನೆಯ ಮುದುಕಮ್ಮನ ಕಡೆ ಅವನ ಗಮನ ಸುಳಿಯಿತು. ಆಕೆ ಕೈ ಜೋಡಿಸಿ ಮೇಲಕ್ಕೆತ್ತಿ, ಕಣ್ಣನ್ನು ಹೊರಳಿಸುತ್ತಾ, “ ಆ ಪರಮಾತ್ಮನೇ ಕಾಪಾಡಿರಬೇಕು ಮಗೂನ. ಇಲ್ಲದೇಹೋದರೆ ಅಂಥಾ ಕಾಡಿನ ಹತ್ತಿರ ಹುಲಿ ಸಿಂಹಗಳ ಬಾಯಿಗೆ ಬೀಳದಂತೆ ನೋಡಿಕೊಳ್ಳಲು ವಾರೆಷ್ಟಾಫೀಸರನ್ನ ಯಾರು ಕಳಿಸ್ತಾ ಇದ್ದರು?” ಎಂದಳು. ತಾನು ಆ ಏಳು ಬೆಟ್ಟದ ಒಡೆಯನಿಗೆ ಹೊತ್ತಿದ್ದ ಹರಕೆಯ ಬಲದಿಂದ ಮೊಮ್ಮಗ ಸುರಕ್ಷಿತವಾಗಿ ಹಿಂದಕ್ಕೆ ಬಂದಿದ್ದರಿಂದ ಆ ಕಾಣಿಕೆಯನ್ನೆಲ್ಲ ಕೂಡಲೇ ಸಲ್ಲಿಸುತ್ತೇನೆಂದು ಅಜ್ಜಿ ಹೇಳಿದಳು.

ಅಮ್ಮ ಅಡಿಗೆಮನೆಯೊಳಕ್ಕೆ ಹೋಗಿದ್ದವಳು, ಒಂದು ತಟ್ಟೆಯ

ತುಂಬ ಕೇಸರೀಭಾತು, ಬೋಂಡ, ಒಂದು ಲೋಟದಲ್ಲಿ ತುಂಬಾ ಸಕ್ಕರೆ ಹಾಕಿದ ಬಿಸಿಬಿಸಿ ಕಾಫಿ ಇವನ್ನು ತೆಗೆದುಕೊಂಡು ಬಂದಳು. ಸ್ವಾಮಿನಾಥ ಬೇಗನೆ ಅವಕ್ಕೆ ದಾರಿ ಕಾಣಿಸಿದ. ಅಡಿಗೆಯ ಮನೆಯಿಂದ ಏಲಕ್ಕಿ ವಾಸನೆ ಬರುತ್ತಾ ಇತ್ತು. ಓ, ಇನ್ನೂ ಏನೋ ಇದೆ ಸ್ವಾರಸ್ಯ ಈವತ್ತು ರಾತ್ರಿಗೆ!

ಹಾಗೇ ತನ್ನ ನಡವಳಿಕೆಯನ್ನೆಲ್ಲ ಪರೀಕ್ಷಿಸಿಕೊಂಡ ಸ್ವಾಮಿ. ಶ್ರೀ ನಾಯರ್ ರವರೊಡನೆ ತಾನು ನಡೆದುಕೊಂಡ ರೀತಿ ಸ್ವಲ್ಪವೂ ಸಮರ್ಪಕ ವಾಗಿರಲಿಲ್ಲ....ಆತ ಮುತುವರ್ಜಿ ವಹಿಸಿದ್ದರಿಂದಲೇ ಅಲ್ಲವೆ ಟ್ಯಾಕ್ಸಿ ಬಂದದ್ದು? ಟ್ಯಾಕ್ಸಿಯಿಂದ ಅಪ್ಪ, ಅಮ್ಮ, ರಾಜಂ ತಂದೆ ಇನ್ನೊಬ್ಬ ಪೋಲೀಸ್ ಇನ್ಸ್‌ಪೆಕ್ಟರು ಇಳಿದರು. ತನ್ನನ್ನು ನೋಡಿದಾಗ ಅಮ್ಮ ಹೇಗೆ ಆಡಿಬಿಟ್ಟಳು! ರಾಜಂ ತಂದೆಯೂ ಪೋಲೀಸ್ ಇನ್ಸ್‌ಪೆಕ್ಟರೂ ತನ್ನ ಕೈಗೆಲ್ಲ ಬೇಡಿ ಹಾಕಿಬಿಡುತ್ತಾರೋ ಎಂದು ತನಗೆ ತುಂಬ ಭಯವಾಗಿತ್ತು. ಆದರೆ ರಾಜಂ ತಂದೆ ಎಷ್ಟು ಒಳ್ಳೆಯವರು! ಅಪ್ಪನೂ ಅಷ್ಟೆ, ಅದೆಷ್ಟು ಒಳ್ಳೆಯವರು! ಎಷ್ಟು ದಯದಿಂದಿದ್ದರು! ಇದನ್ನೆಲ್ಲ ನೋಡಿ, ಅವರು ಬಂದ ಏದು ನಿಮಿಷದಲ್ಲೇ ತಾನು ಡ್ರಿಲ್ ಕ್ಯಾಸಿಗೆ ಚಕ್ರಾರ್ ಹೊಡೆದದ್ದಿನಿಂದ ಹಿಡಿದು ತಾನು ಪರಾರಿಯಾಗುವ ವರೆಗೆ ಒಂದೂ ಬಿಡದೆ ಕತೆಯನ್ನೆಲ್ಲ ಪೂರ್ತಿಯಾಗಿ ಹೇಳಿಬಿಡಲಿಲ್ಲವೆ? ಆ ಕತೆಯಲ್ಲಿ ನಗೋಂಥಾದ್ದೇ ನಿತ್ತು? ಆದರೂ ಅದೇಕೆ ಎಲ್ಲರೂ ಬಿದ್ದು ಬಿದ್ದು ನಕ್ಕರೋ? ಅಮ್ಮ ಕೂಡ ಸೆರಿಗಿನ ತುದಿಯಿಂದ ಮುಖವನ್ನು ಮುಚ್ಚಿಕೊಂಡು ನಕ್ಕಿದ್ದೂ ನಕ್ಕಿದ್ದೇ. ಅಲ್ಲದೆ ಕೊನೆಯಲ್ಲಿ ಕಣ್ಣು ಒರಸಿಕೊಂಡದ್ದು ಬೇರೆ....ಈ ನೆನಪುಗಳೆಲ್ಲ ಸವಿಯಾಗಿದ್ದವು. ಆದರೆ ಅವುಗಳ ಸೊಬಗನ್ನೆಲ್ಲ ಹಾಳುಮಾಡುವಂತೆ ಒಂದೇ ಒಂದು ಬೆಪ್ಪು ಕೆಲಸ ಮಾಡಿಬಿಟ್ಟಿದ್ದ: ಆ ಫಾರೆಸ್ಟ್ ಆಫೀಸರು ಕಾರಿನ ಬಾಗಿಲು ತೆಗೆದು ಕಾದಿದ್ದರೂ ತಾನು ಅವರಿಗೆ ನಮಸ್ಕಾರಮಾಡಲೇ ಇಲ್ಲ— ಅದನ್ನು ನೆನಸಿಕೊಂಡು ಸ್ವಾಮಿನಾಥನ ಮನಸ್ಸು ಬೆಂದುಹೋಯಿತು. ಯಾರ ಪ್ರಾಣವನ್ನು ಕಾಪಾಡಿದನೋ ಅವನು ಹೊರಟುಹೋಗುವಾಗ ಒಂದು ಒಳ್ಳೆಯ ಮಾತಾಡದೆ ವಂದನೆ ಹೇಳದೆ ಹೊರಟುಹೋದನಲ್ಲಾ ಎಂದು ಆ ಫಾರೆಸ್ಟ್ ಆಫೀಸರ ಮನಸ್ಸು ಎಷ್ಟು ಮುರಿದುಹೋಗಿದೆಯೋ ಏನೋ, ಮಾಲ್ಗುಡಿಯ ಕಡೆ ಓಡಿಹೋಗುತ್ತಿದ್ದ ಕಾರನ್ನು ಕಂಡು ಅವನಿಗೆ

ಎಂತೆತಹ ಭಾವನೆಗಳುಂಟಾಗಿರುತ್ತೋ ಏನೋ, ಎಂಬುದನ್ನೆಲ್ಲ ಊಹಿಸಿ ಸ್ವಾಮಿಯ ಗಂಟಲು ಉಮ್ಮಳಿಸಿತು.

ಸ್ವಾಮಿಯು ಈ ವಿಷಯಗಳನ್ನು ಕುರಿತು ಇನ್ನೂ ಧ್ಯಾನಮಾಡುವುದರಲ್ಲಿದ್ದ. ಸ್ವಾಮಿಗೆ ಏನೇನು ಗಂಡಾಂತರಗಳು ಒದಗಬಹುದಾಗಿತ್ತೋ ಎಂದು ಅಲ್ಲಿ ನೆರೆದಿದ್ದ ಸಭೆಯವರು ಇನ್ನೂ ಚರ್ಚಿಸಿರುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಬಿರುಗಾಳಿ ನುಗ್ಗಿ ಬಂದಂತೆ ಒಬ್ಬ ವ್ಯಕ್ತಿ ಅವರ ನಡುವೆ ನುಗ್ಗಿದ. ಗುಡುಗಿನಂತೆ ಶಬ್ದಮಾಡುವ ಗಂಟಲಿನಲ್ಲಿ “ಲೋ, ಏನೋ ಸ್ವಾಮಿ” ಎಂದು ಕೂಗಿಟ್ಟ. ಅಲ್ಲಿನ ಶಾಂತವಾತಾವರಣ ನಾಶವಾಯಿತು. ಕೂಗುಗಳು, ಗಲಾಟೆ, ಓಡಾಟ, ಅನಂತರ ಸ್ವಾಮಿ, ಮಣಿ ಇವರಿಬ್ಬರ ನಿಷ್ಕ್ರಮಣ—ಇಷ್ಟು ಹೊರತು ಅಲ್ಲಿ ಕುಳಿತಿದ್ದವರಿಗೆ ಬೇರೆಯೇನೂ ಅರ್ಥವಾಗಲಿಲ್ಲ.

ಹಿತ್ತಲು ಕಡೆಯಿದ್ದ ಸೀಬೇಮರದ ಹತ್ತಿರ ಅವರಿಬ್ಬರೂ ಬಂದ ಮೇಲೆ, “ಲೋ, ನೀನು ಸತ್ತುಹೋದೆ ಅಂದುಕೊಂಬಿಟ್ಟಿದ್ದೆ ಕಾಣೋ ನಾನು” ಎಂದ ಮಣಿ.

“ಹತ್ತಿರ ಹತ್ತಿರ ಹಾಗೇ ಆಗಿಹೋಗಿದ್ದೆ, ಮಣಿ.”

“ಅಲ್ಲಾ ಕಾಣೋ, ಆ ನರವೇತಲ ಹೆಡ್‌ಮೇಷ್ಚರಿಗೆ ಹೆದರಿಕೊಂಡು ಪುಸಕ್ಕಂತ ಉತ್ತರಕುಮಾರನ ಹಾಗೆ ಓಡಿಹೋದೆಯಲ್ಲೋ? ಏನು ಹೇಳೋಣ ನಿಗೆ! ರಾಜಂ ಎಲ್ಲಾ ಹೇಳಿದ ನಂಗೆ....ರಾಜಂನ ಮಾತ್ರ ಕರೀಬಹುದಾಗಿತ್ತು ಅವತ್ತು, ನನ್ನ ಕರೆದು ಹೇಳಬಾರದಾಗಿತ್ತೋ? ನಿನ್ನ ಕತ್ತು ಮುರಿದು ಹಾಕಿಬಿಡಬೇಕು ಅನ್ನಿ ಸಿಬಿಟ್ಟಿತ್ತು ನನಗೆ.”

“ಟೈಂ ಇರಲಿಲ್ಲ, ಕಾಣೋ. ಏನೋ ಮಾಡಲಿ?”

“ಸದ್ಯ ಬದುಕಿ ಬಂದೆಯಲ್ಲ, ಗಟ್ಟಿಮುಟ್ಟಾಗಿರಬೇಕೆಂದೆಯಲ್ಲ, ಅಷ್ಟೇ ಸಾಕಪ್ಪ ನನಗೆ. ಬಹಳ ಯೋಚನೆಯಾಗಿತ್ತು ನನಗೆ. ಅದುಸರಿ, ಎಲ್ಲಿಗೆ ಹೋಗಿದ್ದೆಯೋ?”

“ನಾನು.....ಅದೆಲ್ಲಿ ಹೋಗಿದ್ದೆನೋ ಅದೇ ಗೊತ್ತಿಲ್ಲಾಪ್ಪ ಎಲ್ಲೋ....ಕಾಡಿನಲ್ಲಿ ...ಅದೇನೋ ಒಂದೂ....” ಇದೇ ಶೈಲಿಯಲ್ಲಿ

ಮಾತಾಡುತ್ತ, ಆ ಮಹಾರಾತ್ರಿ, ಅನಂತರ ನಡೆದ ಘಟನೆಗಳು, ಎಲ್ಲವನ್ನೂ ಸ್ವಾಮಿ ವಿವರಿಸಿದ.

“ ನಿನ್ನಂಥ ಮುಖೇಡಿ ಮತ್ತೊಬ್ಬ ಇಲ್ಲ ಅಂತ ಯಾವಾಗಲೂ ಹೇಳ್ತಾ ಇರಲಿಲ್ಲವೇನೋ ನಾನು? . ತಲೆ ಕೆಡಿಸಿಕೊಳ್ಳದೆ ನೇರವಾದ ದಾರಿಯಲ್ಲಿ ಬಂದಿದ್ದರೆ ಎಲ್ಲಾ ಸರಿಹೋಗಿರುತ್ತಿತ್ತು. ಅದುಬಿಟ್ಟು ಇಲ್ಲಸಲ್ಲದ್ದನ್ನೆಲ್ಲ ಯೋಚನೆಮಾಡಿಕೊಂಡೆ....”

ಸ್ವಾಮಿ ಮರುಮಾತಾಡಲಿಲ್ಲ. “ ಗಾಡಿಯವನು ನನ್ನನ್ನು ಎತ್ತಿ ನಾಯರ್ ಹತ್ತಿರ ಕರೆದುಕೊಂಡು ಬಂದನಂತೆ. ಜ್ಞಾನವಕವೇ ಇಲ್ಲವ್ವ ನನಗೆ.”

“ ನೋಡು, ದೀಪಾವಳಿಯಲ್ಲೋ, ಸಂಕ್ರಾಂತಿ ಹಬ್ಬದಲ್ಲೋ ಅವನೇನಾದರೂ ನಿಮ್ಮ ಮನೇ ಹತ್ತಿರ ಬಂದರೆ, ಅವನನ್ನು ಕರೆದು ಪಾಯಸ ದೂಟೆ ಹಾಕು. ಒಂದು ಗೋಣೀಚೀಲದ ತುಂಬ ಬಂಗಾರ ಕೊಟ್ಟರೂ ಸಾಲದು ಅವನಿಗೆ. ಅವನೇನಾದರೂ ನಿನ್ನನ್ನು ಎತ್ತಿಕೊಳ್ಳದೆ ಹೋಗಿದ್ದಿದ್ದರೆ, ಹುಲಿಯೋ ಕರಡಿಯೋ ತಿಂದು ಹಾಕಿಬಿಡ್ತಾ ಇತ್ತು ನಿನ್ನನ್ನ.”

“ ಅಷ್ಟೇ ಅಲ್ಲ ಕಾಣೋ. ನಾನು ಇನ್ನೊಂದು ಹುಚ್ಚುಮುಂಡೆ ಕೆಲಸ ಮಾಡಿಬಿಟ್ಟಿದ್ದೀನಿ. ಫಾರೆಸ್ಟ್ ಆಫೀಸರ್ ಇದ್ದಾರಲ್ಲ, ಅವರಿಗೆ ಥ್ಯಾಂಕ್ಸ್ ಕೂಡ ಹೇಳದೆ, ನಮಸ್ಕಾರ ಕೂಡ ಹೇಳದೆ ಬಂದುಬಿಟ್ಟೆ. ಕಾರ್ ಹತ್ತಿರಾನೇ ನಿಂತುಕೊಂಡಿದ್ದರು ಆತ.”

“ ಅಷ್ಟು ಹತ್ತಿರಾನೇ ನಿಂತುಕೊಂಡಿದ್ದರೆ, ಬಾಯೀಕೆ ಮುಚ್ಚಿ ಕೊಂಡಿದ್ದೆ ನೀನು? ”

“ ಆಗ ನನಗೆ ತೋರಲೇ ಇಲ್ಲ ಕಾಣೋ. ಅರ್ಥದಾರಿ ಬಂದಮೇಲೆ ಹೊಳೆತು.”

“ ನೀನೂ—ನೀನು ...ತುಂಬ ಕೇರ್‌ಲೆಸ್ ಫೆಲೋ ಕಾಣೋ. ಅಷ್ಟು ಸಹಾಯಮಾಡಿದವರಿಗೆ ಥ್ಯಾಂಕ್ಸ್ ಹೇಳದೆ ಬಂದುಬಿಡೋದೇನೋ? ”

“ ಈಗೇನು ಮಾಡೋದು? ಆತನಿಗೊಂದು ಕಾಗದ ಬರೀಲೇನೋ?”

“ ಹಾಗೆಮಾಡು....ಅವರ ಆಡ್ರೆಸ್ ಗೊತ್ತುತಾನೇ? ”

“ ನಮ್ಮವನಿಗೆ ಗೊತ್ತಿರಬಹುದು.”

“ ಏನಂತ ಬರೀತೀಯ? ”



ಆನು ದೆಸ್ಕು ಬಳಿಗೆ ಧಾವಿಸಿ, ಪ್ರಸ್ತುತಗಳನ್ನು ಎತ್ತಿಕೊಂಡು ರೂಮಿಂದ
ಧಡಧಡನೆ ಓಡಿ ಹೋದ.

“ ಮತ್ತೇ, ನೀವು ನನಗೆ— ಏನೋ ಗೊತ್ತಾಗೋದೇ ಇಲ್ಲ ಕಾಣೋ.”
ಅಪ್ಪನ್ನ ಕೇಳಿದನಿ. ಮುದ್ದಾಗಿರಬೇಕು ಕಾಗದ. ಮ್ಯಾಚ್ ಹೊತ್ತಿಗೆ
ಸರಿಯಾಗಿ ಕರಕೊಂಡು ಬಂದರಲ್ಲ ಆ ಮಹಾನುಭಾವ! ಎಷ್ಟು ಹೊಗಳಿ
ದರೂ ಸಾಲದು.”

“ ಆ, ಏನಂದೆ ? ”

“ ಕಿವುಡೇನೋ, ಮಣೆ, ನಿನಗೆ? ಅವರಿಗೆ ಒಂದು ಒಳ್ಳೇ ಕಾಗದ
ಬರೀರೀಪ್ಪಾ ಎಂದು ಅಪ್ಪನಿಗೆ ಹೇಳಿದನೀ ಅಂದೆ.”

“ ಅದಲ್ಲಕಾಣೋ. ಮ್ಯಾಚು ಅಂತ ಏನೋ ಹೇಳಿದೆಯಲ್ಲೋ—”

“ ಹೂ, ಹೌದೂ ? ”

“ ನಿನಗೇನು ಹುಚ್ಚೋಗಿಚ್ಚೋ? ಮ್ಯಾಚಿನ್ನೂ ಆಗಿಲ್ಲ ಅಂದು
ಕೊಂಡಿದ್ದೀಯಲ್ಲೋ!” ವೈ. ಎಂ. ಯು. ಮೇಲೆ ಆಡಿದ ಪಂದ್ಯ, ಅದರಲ್ಲಿ
ಸೋಲುಂಟಾದುದು; ಎಂ. ಸಿ. ಸಿ. ಸೋತುಹೋದುದಕ್ಕೆಲ್ಲ ಹೇಗೆ
ಸ್ವಾಮಿಯೇ ಪೂರ್ತಿಯಾಗಿ ಕಾರಣ ಎಂಬುದನ್ನೆಲ್ಲ ಮಣೆ ವಿಶದವಾಗಿ
ವಿವರಿಸಿದ.

“ ಈವತ್ತು ಯಾಕಿಟ್ಟುಕೊಂಡಿರಿ ಮ್ಯಾಚು?” ಎಂದು ಕೇಳಿದ
ಸ್ವಾಮಿ.

“ ಇನ್ನು ಯಾವತ್ತು ಇಟ್ಟುಕೋ ಬೇಕಾಗಿತ್ತು ? ”

“ ಇವತ್ತಿನ್ನೂ ಶನಿವಾರ ಅಲ್ಲವೇನೋ ? ”

“ ಯಾರು ಹೇಳಿದರು ? ”

“ ಆ ಫಾರೆಸ್ಟ್ ಆಫೀಸರು ಹೇಳಿದರಲ್ಲೋ ಈವತ್ತು ಶನಿವಾರಾಂತ ! ”

“ ನಿನ್ನ ತಲೆ ಅಂತ ಹೋಗಿ ಹೇಳು ಅವನಿಗೆ.”

ಭಾನುವಾರವಾಗಿರಲಾರದು, ಶನಿವಾರವೇ ಆಗಿರಬೇಕು ಎಂದು
ಸ್ವಾಮಿ ಪಟ್ಟುಹಿಡಿದ. ಮಣೆಗೆ ರೇಗಿಹೋಗಿ, “ ಈವತ್ತು ಶನಿವಾರ ಅಂತ
ತಿರುಗಿ ಹೇಳಿಗೇಳಿದ್ರೆ, ನಿನ್ನನ್ನ ತುಳಿದು ಅಜ್ಜಿ ಬಜ್ಜಿ ಮಾಡಿ, ಕರುಳು ಕಿತ್ತು
ಹಾಕಿಬಿಡ್ತೀನಿ ನೋಡು ” ಎಂದು ಬೆದರಿಸಿದ. ಸ್ವಾಮಿನಾಥ ಸುಮ್ಮನಾದ.
ಕೊಂಚ ಹೊತ್ತಾದಮೇಲೆ ವಿಷಾದಪೂರಿತ ದನಿಯಲ್ಲಿ “ ಅವನಿಗೆ ಕಾಗದ

ಬರೆಯೋದಿಲ್ಲ. ನನಗೆ ಮೋಸಮಾಡಿದ್ದಾನೆ” ಎಂದನು.

“ ಯಾರು ? ”

“ ಆ ಫಾರೆಸ್ಟ್, ಆಫೀಸರು.....ರಾಜಂ ಏನು ಹೇಳುತ್ತಾನೆ ನನ್ನ ವಿಷಯವಾಗಿ ? ”

“ ರಾಜಂ ಏನೇನೋ ಹೇಳುತ್ತಾನೆ. ಅದನ್ನೆಲ್ಲ ನಿನ್ನ ಮುಂದೆ ಹೇಳೋಕೆ ನನಗೆ ಇಷ್ಟವಿಲ್ಲ. ಆದರೆ ಒಂದು ವಿಷಯ ಹೇಳೋಣ, ಕೇಳು. ಅವನೆದುರಿಗೆ ಹೋಗಬೇಡ. ಏನುಮಾಡಿದರೂ ನಿನ್ನ ಕೈಲಿ ಮಾತನಾಡುವುದಿಲ್ಲ ಅವನು. ನೋಡಿದ ತಕ್ಷಣ ಪೂಟ್ ಮಾಡಿದರೂ ಮಾಡಿಬಿಟ್ಟು ಹೇಳೋಕೆಲ್ಲ.”

“ ನಾನೇನು ಮಾಡಿದ್ದೀನಪ್ಪ, ಮಾಡಬಾರದಂಥಾದ್ದು ? ”

“ ಎಂ.ಸಿ.ಸೀನ ನೀನು ನಾಶನಮಾಡಿದ್ದೀಯ. ಬೋಲುಮಾಡೋಕೆ ನಿನಗಷ್ಟು ಭಯ ಹತ್ತಿಕೊಂಡಿದ್ದರೆ ನಮಗೆ ಹೇಳಬೇಕಾಗಿತ್ತು. ಅದು ಬಿಟ್ಟು ಆಡೋಣಿ ಆಡೋಣಿ ಎಂದು ಯಾಕೆ ಪ್ರಾಮಿಸ್ ಮಾಡಿದೆ? ಹೀಗೆ ಹೋಗೋಣಿ ಅನ್ನೋದನ್ನಾದರೂ ಹೇಳಬಹುದಾಗಿತ್ತಲ್ಲ ಕೊನೇಪಕ್ಷ? ರಾಜಂನ ಸ್ವೂಲು ಹತ್ತಿರ ನೋಡಿದ್ದೆಯಲ್ಲ, ಆಗಲಾದರೂ ಹೇಳಬಾರದಾಗಿತ್ತೋ? ರಾಜಂಗೆ ನಿನ್ನ ಕಂಡರೆ ಕಿಡಿ ಕಿಡಿಯಾಗಿ ಹೋಗಿದೆ.”

ಸ್ವಾಮಿನಾಥನಿಗೆ ತುಂಬ ದುಃಖವಾಗಿ, ಅಳು ಬಂದುಬಿಟ್ಟಿತು. ಸದ್ಗು ಮಾಡದೆ ಕಣ್ಣೀರು ಸುರಿಸಿದ. “ ನನಗೆ ಯಾವ ದುರುದ್ದೇಶವೂ ಇರಲಿಲ್ಲ ವೆಂದು ರಾಜಂಗೆ ತಿಳಿಸಿ ಸಮಾಧಾನಮಾಡಸ್ವಾ” ಎಂದು ಮನೆಯನ್ನು ಬೇಡಿಕೊಂಡ. ಆದರೆ ಈ ವಿಷಯದಲ್ಲಿ ಪ್ರವೇಶಮಾಡುವುದಿಲ್ಲವೆಂದು ಮಣೆ ನಿರಾಕರಿಸಿಬಿಟ್ಟು. “ ರಾಜಂ ಎಂತಹವನು ಎನ್ನುವುದು ನಿನಗೆ ಗೊತ್ತಿಲ್ಲ. ರತ್ನದಂಥಾ ಮನುಷ್ಯ ಅವನು. ಆದರೆ ಕೋಪಬಂದಾಗ ಮಾತ್ರ—”

ಇಲ್ಲದ ಆಶಾವಾದವನ್ನು ತನ್ನ ದನಿಯಲ್ಲಿ ತುಂಬಿಕೊಂಡು, “ ನನ್ನನ್ನು ನೋಡಿದ ಮೇಲೆ ಎಲ್ಲಾ ಸರಿ ಹೋಗುತ್ತಾನೆ. ನಾಕೆ ಬೆಳಗ್ಗೆ ಅವನ ಮನೆಗೆ ಹೋಗೋಣಿ” ಎಂದ ಸ್ವಾಮಿ.

ಮಾತು ಬದಲಾಯಿಸೋಣವೆನ್ನಿಸಿತು ಮಣೆಗೆ. “ ಸ್ವೂಲಿಗೆ ವಾಪಸ್ ಹೋಗೋಣಿಯೇನೋ ? ” ಎಂದು ಕೇಳಿದ.

“ ಹೂ, ಮುಂದಿನ ವಾರದಿಂದ ಹೋಗ್ತೀನಿ. ನಮ್ಮ ತಂದೆ ಹೆಡ್ ಮೇಷ್ಟ್ವರನ್ನು ನೋಡಿದರಂತೆ. ಇನ್ನು ಮೇಲೆ ಯಾವ ತಂಟಿಯೂ ಇರೋ ದಿಲ್ಲವಂತೆ. ಅಲ್ಲಿ ನಡೆದದ್ದೆಲ್ಲ ನಮ್ಮ ತಂದೆಗೆ ಗೊತ್ತಾಗಿಬಿಟ್ಟಿದೆಕಾಣೋ.”

“ ಹೌದು. ನಾನೂ ರಾಜಂ ಹೇಳಿದಿವಿ.”

“ ತ್ಸು. ಬೋರ್ಡ್ ಹೈಸ್ಕೂಲಿಗೆ ಹೋಗಬೇಕಂತೆ ನಾನು. ಈಗ ಸ್ಕೂಲು ಬದಲಾಯಿಸೋ ಹಾಗಿಲ್ಲ, ತುಂಬಾ ಲೇಟಾಗಿಹೋಯಿತು, ಅಂದುಬಿಟ್ಟರು ನಮ್ಮ ತಂದೆ.”

ಅಧ್ಯಾಯ ಹತ್ತೊಂಬತ್ತು

ಉಡುಗೊರೆ

೧.

ಇದಾದ ಹತ್ತು ದಿನಗಳ ನಂತರ ಒಂದು ಮಂಗಳವಾರದ ದಿನ ಸ್ವಾಮಿ ನಾಥನು ಬಹಳ ಕಷ್ಟಪಟ್ಟು ಬೆಳಿಗ್ಗೆ ಐದು ಗಂಟೆಗೇ ಹಾಸಿಗೆ ಬಿಟ್ಟು ಎದ್ದ. ಮಾಲ್ಗುಡಿ ಸ್ಪೇಷನ್ನಿಗೆ ರೈಲು ಬರುವುದಕ್ಕೆ ಇನ್ನೂ ಅರ್ಧಗಂಟೆ ಯಿತ್ತು. ಬಂದ ನಾಲ್ಕು ನಿಮಿಷಗಳಲ್ಲೇ ರಾಜಂನ ಕೂರಿಸಿಕೊಂಡು ಹೊರಟುಹೋಗುವುದಾಗಿತ್ತು.

ಹೀಗೆ ರಾಜಂ ಹೊರಟುಹೋಗುವನೆಂಬ ವಿಷಯ, ಹಿಂದಿನ ರಾತ್ರಿ ಹತ್ತುಗಂಟೆಯವರೆಗೂ ಸ್ವಾಮಿಗೆ ಗೊತ್ತೇ ಇರಲಿಲ್ಲ. ಆಗ ಮಣಿ ಒಂದು “ ರಾಜಂ ತಂದೆಗೆ ತಿರುಚನಾಪಳ್ಳಿಗೆ ವರ್ಗವಾಗಿ ಹೋಗಿದೆ, ಮನೆಯವ ರೆಲ್ಲ ನಾಳೆ ಬೆಳಿಗ್ಗೆನೆ ಹೊರಟುಹೋಗಾರೆ ” ಎಂದು ತಿಳಿಸಿದ ಒಂದು ವಾರದ ಹಿಂದೆಯೇ ಮಣಿಗಿದು ಗೊತ್ತಾಗಿತ್ತಂತೆ. ಆದರೆ ಸ್ವಾಮಿಗೆ ಹೇಳ ಬೇಡವೆಂದು ರಾಜಂ ಕಟ್ಟಪ್ಪಣೆಮಾಡಿದ್ದರಿಂದ ಅವನು ಇಷ್ಟು ದಿನವೂ ಬಾಯಿಬಿಚ್ಚಲಿಲ್ಲವಂತೆ. ಆದರೆ ಕೊನೆಯ ನಿಮಿಷದಲ್ಲಿ ಮಣಿಗೆ ತಡೆಯು ವುದಕ್ಕಾಗದೆ ಆಜ್ಞೋಲಂಘನೆ ಮಾಡಿದ.

ಸ್ವಾಮಿಗೆ ಬದುಕೇಬೇಡದ ಹಾಗಾಗಿ ಹೋಯಿತು. ಇಡೀ ಜಗತ್ತು ಇದ್ದಕ್ಕಿದ್ದಂತೆ ಶೂನ್ಯವಾದಂತೆ ತೋರಿತು. ರಾಜಂ ಇಲ್ಲದ ಲಾಲಿ ಎಕ್ಸೆಟೆನ್‌ಷನ್ನನ್ನು ಕಟ್ಟಿಕೊಂಡು ಏನು ಮಾಡುವುದು? ಇನ್ನು ಮೇಲೆ ಆ ಕಡೆ ಮುಖವನ್ನೇ ಇಡುವುದಿಲ್ಲವೆಂದು ಶಪಥಮಾಡಿದ. ಮೊದಲೇ ಏಕೆ ಹೇಳಲಿಲ್ಲವೆಂದು ಮನೆಯ ಮೇಲೆ ಎರಗಿಬಿದ್ದ. ತಾಳ್ಮೆಯಿಂದ ಮಣಿ ಅದನ್ನೆಲ್ಲ ನುಂಗಿಕೊಂಡ. ರಾಜಂ ಇಲ್ಲದ ಪ್ರಪಂಚ ಸ್ವಾಮಿಯ ಕಲ್ಪನೆಯನ್ನು ಮೀರಿತ್ತು. ಸಾಯಂಕಾಲಗಳನ್ನು ಇನ್ನು ಮೇಲೆ ಕಳೆಯುವ ಬಗೆಯೇನು? ರಜ ಬಂದರೆ ಏನುಗತಿ? ಸ್ನೇಹಿತನೆಂದು ಯಾರನ್ನು ಕರೆದುಕೊಳ್ಳುವುದು? ತಾನು ಎಸಗಿದ್ದ ಅಸಹಾಯ ಕೂಡ ನೆನಪಾಯಿತು. ಹಿಂದಿರುಗಿ ಬಂದ ಮೇಲೆ ರಾಜಂನ ನೋಡುವುದಕ್ಕೆ ಒಮ್ಮೆಯಾದರೂ ಹೋಗಿರಲಿಲ್ಲ. ಭಯ, ನಾಚಿಕೆ, ಅನಿಶ್ಚಿತತೆ ಇವುಗಳಿಂದ ದಿನದಿನವೂ ಭೇಟಿಯನ್ನು ಮುಂದೆ ಹಾಕುತ್ತ ಬಂದಿದ್ದ ಅವನು. ಎರಡು ಸಲ ರಾಜಂ ಮನೆಯ ಗೇಟ್‌ವರೆಗೂ ಹೋಗಿದ್ದವನು ಧೈರ್ಯ ಕುಂದಿ ವಾಪಸ್ಸು ಬಂದುಬಿಟ್ಟಿದ್ದ. ನಾಳೆಯಾದರೂ ತಪ್ಪದೆ ರಾಜಂನ ನೋಡಬೇಕು. ಇಲ್ಲದಿದ್ದರೆ ನನ್ನ ಹೆಸರು ಸ್ವಾಮಿಯಲ್ಲ ಎಂದುಕೊಳ್ಳುತ್ತಿದ್ದ ಹೊತ್ತಿಗೆ ಸರಿಯಾಗಿ ಮಣಿ ಬಂದು ಈ ಎದೆಯೊಡೆವ ವಿಷಯವನ್ನು ತಿಳಿಸಿದ. ಕೂಡಲೆ ರಾಜಂ ಮನೆಗೆ ನುಗ್ಗಿ ರಾಜಂನ ಮೈತ್ರಿಯನ್ನು ಮತ್ತೊಮ್ಮೆ ಸಂಪಾದಿಸಬೇಕೆಂದು ಎನ್ನಿಸಿತು. ಆದರೆ-ಆದರೆ-ಯಾಕೋ ಒಂದು ತರಹ ಆಗಿ ಹೋಗಿ ಹಿಂದೇಟು ಹಾಕಿಬಿಟ್ಟ. ನಾಳೆ ಬೆಳಿಗ್ಗೆ ಸ್ವೇಷ್ಠ ಹತ್ತಿರ. ರೈಲು ಆರುಗಂಟೆಗೆ ಹೊರಡುತ್ತೆ. ನಾನು ಐದಕ್ಕೆ ಅಲ್ಲಿದ್ದರೆ ಸರಿ.

“ ಮಣಿ, ನಾಳೆ ಬೆಳಿಗ್ಗೆ ಐದು ಗಂಟೆಗೆ ಬಂದು ಕಠೋರಿಯೇನೋ? ಇಬ್ಬರೂ ಹೋಗೋಣ.”

“ ಆಗೊಲ್ಲ. ನಾನು ರಾಜಂ ಮನೆಯಲ್ಲೇ ಮಲಕ್ಕೋತೀನಿ. ಅವನ ಜೊತೆಲೇ ಸ್ವೇಷ್ಠನಿಗೆ ಹೋಗ್ತೀನಿ ”

ಆಕ್ಷಣ ಸ್ವಾಮಿಯ ಮನಸ್ಸಿನಲ್ಲುಂಟಾದ ಅಸೂಯೆಯನ್ನೆಳೆಯಲು ಯಾರಿಂದಲೂ ಸಾಧ್ಯವಿಲ್ಲ. ಮಣಿ ಹೋಗಿ ರಾಜಂ ಮನೆಯಲ್ಲಿ ಮಲಗಿಕೊಂಡು, ಕೊನೆಯ ನಿಮಿಷದವರೆಗೆ ಅವನ ಜೊತೆಯಲ್ಲೇ ಇದ್ದು ರಾತ್ರಿ

ಹನ್ನೆ ರಡರವರೆಗೆ ಹರಟೆಹೊಡೆದು, ನಕ್ಕು ಕುಣಿದಾಡಬಹುದು ! ತಾನ್ಮು ಮಾತ್ರ ದೂರ ಬಿದ್ದಿರಬೇಕು ಒಬ್ಬಂಟಿಗನಾಗಿ ! ಬಲವಾಗಿ ಮಣಿಯನ್ನು ಹಿಡಿದುಕೊಂಡು ಅವನು ರಾಜಂ ಮನೆಗೆ ಹೋಗದಹಾಗೆ ತಡೆದು ಬಿಡಬೇಕು ಎನ್ನಿಸಿತು ಸ್ವಾಮಿಗೆ.

ಮಣಿ ಹೊರಟ. ಸ್ವಾಮಿನಾಥ ತನ್ನ ರೂಮಿಗೆ ಹೋಗಿ ತನ್ನ ಜಾಯಿ ಕಾಯಿ ಪೆಟ್ಟಿಗೆಯನ್ನು ತೆರೆದು, ಹುಡುಕತೊಡಗಿದ. ಮಾರನೆಯ ಬೆಳಿಗ್ಗೆ ರಾಜಂಗೆ ಉಡುಗೊರೆಯಾಗಿ ಕೊಡಲು ಯೋಗ್ಯವಾದ ಏನಾದರೂ ಸಾಮಾನನ್ನು ಆರಿಸಿಕೊಳ್ಳಬೇಕೆಂದು ಅವನ ಇಷ್ಟ. ಪೆಟ್ಟಿಗೆಯ ತುಂಬ ಎಲ್ಲಾ ತರಹದ ಚಿಲ್ಲರೆಪಲ್ಲರೆ ಸಾಮಾನುಗಳು ತುಂಬಿದ್ದವು. ಸ್ವಾಮಿನಾಥನಿಗೆ ಬಹಳ ಖಾಯಿಷಿಯಾದ ಒಂದು ರಟ್ಟಿನ ಪೆಟ್ಟಿಗೆ, ಅಟದ ಗಡಿಯಾರವೊಂದು, ಒಂದು ಕ್ಯಾಟಲಾಗು, ಏಳೆಂಟು ಬೊಂಬೆಯ ಪುಸ್ತಕಗಳು, ಬೋಲ್ಡುಗಳು, ನಟ್ಟುಗಳು, ಯಾವ ಯಾವುದೋ ಮಿಷನ್ನುಗಳ ಚೂರುಗಳು, ಕೇಲು ಮೋಟಾರಿನ ಸ್ಪ್ರಿಂಗು, ಸಿಗರೇಟು ಬೆಳ್ಳಿ, ಕಡ್ಡಿಪೆಟ್ಟಿಗೆಗಳು, ಹುಣಿಸೆ ಬಿತ್ತಗಳು—ಇವೆಲ್ಲ ರಾಸಿರಾಸಿಯಾಗಿ ಹೇರಿಕೊಂಡಿದ್ದವು. ಇದರಲ್ಲಿ ಅರ್ಧಗಂಟಿ ಹೂಡುಕಿದರೂ ರಾಜಂಗೆ ಕೊಡಲು ತಕ್ಕಂಥ ಸಾಮಾನೊಂದೂ ಸಿಗಲಿಲ್ಲ. ಇದ್ದುದರಲ್ಲಿ ಸ್ವಲ್ಪ ಲಕ್ಷಣವಾದ ಸಾಮಾನೆಂದರೆ ಹಸುರು ಎಂಜಿನ್ನೊಂದೇ. ಆದರೆ ವರ್ಷದ ಹಿಂದೆ ಅವನೇ ಕೊಟ್ಟಿದ್ದು ಅದು, ಅದರ ಬಣ್ಣ ಒಂದೆರಡು ಕಡೆ ಎದ್ದು ಹೋಗಿತ್ತು. ನೊಕ್ಕುನೊಕ್ಕುಗಳಾಗಿ ಹೋಗಿದ್ದವು. ಒಂದುಕಡೆ ಒಂದು ದಾರದ ರೀಲು, ಇನ್ನೊಂದು ಕಡೆ ಒಂದು ಒಡೆದು ಹೋದ ಪಿಂಗಾಣಿ ಬಟ್ಟಲು—ಇವೆರಡರ ಮಧ್ಯೆ ಅಷ್ಟೊಂದು ಶ್ರೀಮಂತರ ಮನೆಯಲ್ಲಿ ಬೆಳೆದ ಇಂಜನ್ನು ಮಲಗಿರುವುದನ್ನು ಕಂಡು ಸ್ವಾಮಿಗೆ ಏನೇನೋ ಎನ್ನಿಸಿಬಿಟ್ಟಿತು. ಅಳು ಬಂದುಬಿಡುವುದರಲ್ಲಿತ್ತು.....ತನಗೂ ರಾಜಂಗೂ ಈಗ 'ಎನ್ನಿ'ತನ ಬಂದುಬಿಟ್ಟಿರೋದರಿಂದ ಇಂಜನ್ನು ಅನಿಗೇಕೆ ವಾಪಸ್ ಕೊಟ್ಟುಬಿಡಬಾರದು ಎನ್ನಿಸಿತು. ಸ್ವೇಷನ್ನಿಗೆ ತೆಗೆದುಕೊಂಡು ಹೋಗಿ ಅವನಿಗೆ ಹಿಂದಕ್ಕೆ ಕೊಟ್ಟುಬಿಡುವುದು ಎಂಬ ಯೋಚನೆಯಿಂದ ಅದನ್ನು ಎತ್ತಿಕೊಂಡ. ಆದರೆ ಇನ್ನಷ್ಟು ಯೋಚಿಸಿದ ಮೇಲೆ ಅದನ್ನು ಪೆಟ್ಟಿಗೆಯಲ್ಲೇ ಇಟ್ಟುಬಿಟ್ಟ. ಮುಖ್ಯವಾಗಿ

ಆ ಇಂಜನ್ನೆಂದರೆ ಅವನಿಗೆ ಪ್ರಾಣ. ಅಲ್ಲದೆ, ರಾಜಂ ಮಹಾ ಗರ್ವಿಷ್ಠ. ಕೊಟ್ಟ ದಾನವನ್ನು ಹಿಂದಕ್ಕೆ ತೆಗೆದುಕೊಳ್ಳುವನೇ? ಎಷ್ಟೋ ತಿಂಗಳ ಹಿಂದೆಯೇ ಕೊಟ್ಟುಬಿಟ್ಟ ಬಹುಮಾನವನ್ನು ವಾಪಸ್ಸು ತೆಗೆದುಕೊಳ್ಳುವುದು ಅಪಮಾನವೆಂದು ಅವನು ತಿರಸ್ಕರಿಸಿಬಿಡುವುದಿಲ್ಲವೆ?.....ರಾಜಂಗೆ ಓದಿನಲ್ಲಿ ತುಂಬ ಆಸಕ್ತಿ. ಆದುದರಿಂದ ಅವನಿಗೊಂದು ಪುಸ್ತಕ ಕೊಡಬೇಕು ಎಂದು ಸ್ವಾಮಿ ತೀರ್ಮಾನಿಸಿದ. ಸ್ಕೂಲ್ ಪುಸ್ತಕ ಕೊಡುವ ಹಾಗಿಲ್ಲ....ಸ್ವಾಮಿಯ ಹತ್ತಿರ ಒಂದು ಪುಸ್ತಕವಿತ್ತು. ಅದನ್ನು ಕಂಡರೆ ಅವನಿಗೆ ತುಂಬಾ ಗೌರವ. ಡೆಸ್ಟಿನ ಮೇಲೆ ಮಿಕ್ಕ ಪುಸ್ತಕಗಳ ಮಧ್ಯೆ ಇಡದೆ ಅದನ್ನು ಪೆಟ್ಟಿಗೆಯಲ್ಲಿಟ್ಟಿದ್ದುದೇ ತೋರಿಸುವುದಿಲ್ಲವೆ ಅದರ ಮೇಲೆ ಅವನಿಗೆಷ್ಟು ಗೌರವ ಎನ್ನುವುದನ್ನು? ಅನೇಕ ವರ್ಷಗಳ ಹಿಂದೆ ಅವರ ತಂದೆ ಮದರಾಸಿನಿಂದ ಅದನ್ನು ತಂದುಕೊಟ್ಟಿದ್ದರು. ಮುದ್ದಾದ ಪುಟ್ಟ ಪುಸ್ತಕ. ಆಂಡರ್ಸನ್ ಬರೆದ ಕತೆಗಳು. ಬೇಕಾದಷ್ಟು ಚಿತ್ರಗಳು. ಪೂರ್ತಿ ಯಾಗಿ ಎಂದೂ ಅದನ್ನು ಓದಿರಲಿಲ್ಲ. ತುಂಬಾ ದೊಡ್ಡ ದೊಡ್ಡ ಇಂಗ್ಲಿಷ್ ಮಾತುಗಳಿದ್ದವು. ಈ ಪುಸ್ತಕವನ್ನು ರಾಜಂಗೆ ಕೊಡುವುದೆಂದು ಸ್ವಾಮಿ ಗೊತ್ತು ಮಾಡಿಕೊಂಡ. ಡೆಸ್ಕ್ ಬಳಿಗೆ ಹೋಗಿ, ಪುಸ್ತಕದ ಖಾಲಿ ಹಾಳೆಯ ಮೇಲೆ, “ನನ್ನ ಪ್ರಾಣ ಸ್ನೇಹಿತನಾದ ರಾಜಂಗೆ” ಎಂದು ಬರೆದ.

೨.

ಆಂಡರ್ಸನ್ ಕತೆಗಳ ಪುಸ್ತಕವನ್ನು ಕೈಲಿ ಹಿಡಿದುಕೊಂಡು ಸ್ವಾಮಿ ನಾಥನು ಸ್ವೇಷನ್ನನ್ನು ತಲಪಿದಾಗ ಬೆಳಕು ಇನ್ನೂ ಹರಿದಿರಲಿಲ್ಲ. ಸ್ವೇಷನ್ ಮಾಷ್ಟರು ಆಗತಾನೇ ಹಾಸಿಗೆಯಿಂದೆದ್ದು ಸೀಮೆಯೆಣ್ಣೆ ಲಾಂದ್ರವನ್ನು ಹೊತ್ತಿಸಿ ಮೇಜಿನ ಮೇಲಿಟ್ಟುಕೊಂಡು ಏನೋ ಬರೆಯುತ್ತಿದ್ದರು. ಟೆಲಿಫೋನ್ ಯಂತ್ರವು ಅರುಣಕಾಲಕ್ಕೆ ಕಳುಹಿಸುತ್ತಿದ್ದ ಅನಂತ ಸಂದೇಶಗಳನ್ನು ಆತ ಕಿವಿಯಮೇಲೆಯೇ ಹಾಕಿಕೊಳ್ಳಲಿಲ್ಲ.

ಒಂದು ಕಾರು ಬಂದು ನಿಂತಿತು. ರಾಜಂ, ಅವರ ತಂದೆ, ತಾಯಿ, ಮಣಿ, ಅಲ್ಲದೆ ಬೇರೆ ಯಾರೋ ಹೊಸಬರೊಬ್ಬರು ಇವರುಗಳು ಕಾರಿ ನಿಂದಿಳಿದದು ಸ್ವಾಮಿಗೆ ಕಾಣಿಸಿತು. ರಾಜಂನ ಕಂಡು ಸ್ವಾಮಿ ಕುಂದಿ

ಹೋದ. “ಯೂರೋಪಿಯನ್ ಹುಡುಗ” ನಂತೆಯೇ ಬಟ್ಟೆ ಹಾಕಿ ಕೊಂಡು ಪ್ಲಾಟ್‌ಫಾರಂ ಮೇಲೆ ಬಂದ ಕ್ಯಾಷ್‌ಟೆನ್ನನ್ನು ನೋಡಿ ಸ್ವಾಮಿಯ ಮನೋದಾರ್ಥ್ಯವೆಲ್ಲ ಸೋರಿಹೋಯಿತು. ಅವನ ಬಟ್ಟೆ, ಅವನ ಅಚ್ಚುಕಟ್ಟು ಇವೆರಡನ್ನು ನೋಡಿದ ಮಾತ್ರದಿಂದಲೇ ಸ್ವಾಮಿಗೆ ತಾನು ತುಂಬ ಅಧಮನೆನ್ನಿಸಿತು. ರಾಜಂಗೆ ಕಣ್ಣಿಗೆ ಕಾಣಿಸದ ರೀತಿಯಲ್ಲಿ ದೂರದೂರವೇ ಓಡಾಡತೊಡಗಿದ.

ಕೊಂಚಹೊತ್ತಿನಲ್ಲೇ ಪ್ಲಾಟ್‌ಫಾರಂ ತುಂಬ ವೋಲಿಸಿನವರೂ, ಇಫ್‌ಸೈ ಕ್ಕರುಗಳೂ ತುಂಬಿದರು. ರಾಜಂ ಬಳಿ ಹೋಗುವುದಕ್ಕೆ ಸಾಧ್ಯವೇ ಆಗುತ್ತಿರಲಿಲ್ಲ. ಕಾಕಿ ಬಟ್ಟೆ ಧರಿಸಿದವರ ನಡುವೆ, ತನ್ನ ತಂದೆಯ ಪಕ್ಕದಲ್ಲಿ ನಿಂತಿದ್ದ. ಇಬ್ಬರು ವೋಲಿಸಿನವರ ಮಧ್ಯೆ ಬಿಟ್ಟಿದ್ದ ಸಂದಿನ ಮೂಲಕ ರಾಜಂನ ಎಡಗಾಲು ಮಾತ್ರ ಕಾಣಿಸುತ್ತಿತ್ತು. ಅದರ ಹೊರತು ಸ್ವಾಮಿಗೆ ಬೇರೇನೂ ಕಾಣಿಸಲಿಲ್ಲ. ವೋಲಿಸಿನವರು ಹತ್ತಿರ ಸರಿದಾಗ ಅದು ಕಾಣಿಸುವುದು ಕೂಡ ನಿಂತುಹೋಯಿತು. ಇನ್ನೆಲ್ಲಾದರೂ ಬೇರೆ ಸಂದುಗಳಿವೆಯೋ ಎಂದು ಹುಡುಕುತ್ತ ಸ್ವಾಮಿಯು ಗುಂಪಿನ ಸುತ್ತ ಸುತ್ತುತ್ತಿದ್ದ.

ರೈಲು ಬಂಡಿ ಕಾಣಿಸಿಕೊಂಡಿತು. ಕೂಡಲೆ ಅದೆಷ್ಟು ಗದ್ದಲ ! ರೈಲು ಜೋರಾಗಿ ಕೂಗುತ್ತ ಭಾರಿಯ ಸದ್ದು ಮಾಡಿಕೊಂಡು ಪ್ಲಾಟ್‌ಫಾರಂ ಪಕ್ಕದಲ್ಲಿ ನುಗ್ಗಿ ಬಂದು ನಿಂತುಕೊಂಡಿತು.

ಜನರ ಗಲಿಬಿಲಿ ಹೆಚ್ಚಾಯಿತು. ಮಹಾರಭಸದಿಂದ ಹತ್ತು ಹನ್ನೆರಡು ವೋಲಿಸಿನವರು ಹಾಸಿಗೆಗಳನ್ನೂ ಟ್ರಂಕುಗಳನ್ನೂ ಸೆಕೆಂಡ್‌ಕ್ಯಾಸ್ ಗಾಡಿಗೆ ತುರುಕುತ್ತಿದ್ದರು. ರಾಜಂ ತಾಯಿ ಗಾಡಿಯೊಳಕ್ಕೆ ಹತ್ತಿದರು. ರಾಜಂ ಮತ್ತು ಅವರ ತಂದೆ ಹೊರಗಡೆಯೇ ನಿಂತಿದ್ದರು. ವೋಲಿಸು ಸ್ವಾಮಿಗಳು ಅವರನ್ನು ಸಂಪೂರ್ಣವಾಗಿ ಸುತ್ತುಗಟ್ಟಿದರು. ಹಾರಾಡುತ್ತಾ ಸ್ವಾಮಿ ಹಾಕಿದ್ದ ಹಾಕಿದ್ದೇ. ಗುಡ್‌ಬೈ ಹೇಳಿದ್ದು ಹೇಳಿದ್ದೇ. ರಾಜಂ ಕುತ್ತಿಗೆಯ ಸುತ್ತ ದೊಡ್ಡದೊಂದು ಗುಲಾಬಿ ಹಾರ ಹಾಕಿಕೊಂಡಿದ್ದ ದೃಶ್ಯ ಸ್ವಾಮಿಗೆ ಒಂದು ಕ್ಷಣ ಮಾತ್ರ ಕಾಣಿಸಿತು.

ಮಣಿಯೆಲ್ಲಿದ್ದಾನೆಂದು ಸ್ವಾಮಿ ಹುಡುಕಿದ. ಮಣಿ ಸಿಕ್ಕಿದ. “ಮಣಿ ರಾಜಂ ಹೊರಟುಹೋಗುತ್ತ ಇದ್ದಾನಲ್ಲೋ.”

“ ಹೌದು ಸ್ವಾಮಿ, ರಾಜಂ ಹೊರಟುಹೋಗ್ತಾ ಇದಾನೆ. ”

“ ಮಣಿ, ರಾಜಂ ನನ್ನ ಕೈಲಿ ಮಾತಾಡುತ್ತಾನೇನೋ ? ”

“ ಅದಕ್ಕೇನು ? ಮಾತಾಡದೇ ಏನಂತೇ ? ”

ಈ ವೇಳೆಗೆ ರಾಜಂ, ಅವರತಂದೆ ಇಬ್ಬರೂ ಡಬ್ಬಿಯೊಳಕ್ಕೆ ಹತ್ತಿ ಬಿಟ್ಟಿದ್ದರು. ಬಾಗಿಲುಮುಚ್ಚಿ ಚಿಲಕ ತಿರುಗಿಸಿಬಿಟ್ಟಿದ್ದರು.

“ ಮಣಿ, ಈ ಪುಸ್ತಕಾನ ರಾಜಂಗೆ ಕೊಡಬೇಕು ಕಾಣೋ ” ಎಂದ ಸ್ವಾಮಿನಾರ್ಥ. ವಿಳಂಬ ಮಾಡಕೂಡದೆಂಬುದನ್ನು ಮಣಿ ಕಂಡುಕೊಂಡ. ಇಬ್ಬರೂ ಶಕ್ತಿಯೆಲ್ಲ ಉಪಯೋಗಿಸಿ ಗುಂಪಿನಮಧ್ಯೆ ನುಗ್ಗಿ ದಾರಿಮಾಡಿ ಕೊಂಡು ಕಂಪಾರ್ಟ್‌ಮೆಂಟ್‌ಹತ್ತಿರ ಬಂದು ಕಿಟಕಿಯಕೆಳಗೆ ನಿಂತರು.

ಮೇಲುಕಡೆ ಇರುವ ಒಂದುಸದಾರ್ಥವೂ ಕಾಣಿಸಲಿಲ್ಲ ಸ್ವಾಮಿಗೆ. ಬಾಗಿಲ ಚಿಲಕದಷ್ಟೆತ್ತರಕ್ಕೆ ಕೂಡ ಬರುತ್ತಿರಲಿಲ್ಲ ಅವನತಲೆ. ಹಿಂದಿನಿಂದ ಜನ ತಳ್ಳುತ್ತಿದ್ದರು. ಮಣಿ ಕಿಟಕಿಯಮೂಲಕ ಕೂಗಿದ : “ನಿನಗೆ ಗುಡ್ ಬೈ ಹೇಳುವುದಕ್ಕೆ ಸ್ವಾಮಿ ಬಂದಿದ್ದಾನೆ ಕಾಣೋ ಇಲ್ಲಿ. ” ಸ್ವಾಮಿ ಮೆಟ್ಟಿಂಗಾಲಿಟ್ಟು ನಿಂತುಕೊಂಡ. ಕಿಟಕಿಯಿಂದ ಒಂದುಸಣ್ಣ ತಲೆ ಬಗ್ಗಿನೋಡಿ, “ಹೋಗಿಬರ್ತೀನಿ ಮಣಿ ಮರೀಬೇಡ. ಕಾಗದಬರೆ” ಎಂದಿತು.

“ ನಮಸ್ಕಾರ ಕಾಣೋ.....ಇಗೋ ಸ್ವಾಮಿ ಬಂದಿದ್ದಾನೆ.....” ಎಂದ ಮಣಿ. ರಾಜಂ ಕುತ್ತಿಗೆಯನ್ನು ಚಾಚಿದ. ಸ್ವಾಮಿಯ ಕಣ್ಣುಗಳೂ ರಾಜಂ ಕಣ್ಣುಗಳೂ ಒಂದಾದುವು. ಚಿರಪರಿಚಿತನಾದ ಆ ಮುಖವನ್ನು ಕಂಡು ಸ್ವಾಮಿ ಮೈಮರೆತು, “ರಾಜಂ, ರಾಜಂ, ಹೊರಟುಹೋಗ್ತಾ ಇದ್ದೀಯ, ದೂರದಊರಿಗೆ-ದೂರದಊರಿಗೆ. ತಿರುಗಿ ಯಾವಾಗ ಬರ್ತೀಯ ? ” ಎಂದು ಕೂಗಿಕೊಂಡ. ರಾಜಂ ಒಂದು ಮಾತೂ ಆಡದೆ ಅವನ ಕಡೆಯೇ ನೋಡುತ್ತಿದ್ದ. ಆಮೇಲೆ ಏನೋ ಹೇಳಬೇಕೆಂದು (ಹಾಗೆಂದುಸ್ವಾಮಿಗೆ ತೋರಿತು) ಬಾಯನ್ನು ಬಿಡುವುದರಲ್ಲಿದ್ದ. ಅಷ್ಟರಲ್ಲಿ ಗಾರ್ಡಿನಸಿಕ್ಕೂ ರೈಲಿನ ಕರ್ಕಶನಾದ ಕಠೋರಕೂಗೂ ನೇರಿ ಬೇರೇನೂ ಕೇಳಿಸದೆ ಹೋಯಿತು. ಭಾರಿಯ ದೊಂದು ಘಟಸರ್ಪ ಬುಸುಗುಟ್ಟಿದಂತೆ ರೈಲು ಸದ್ದುಮಾಡಿತು. ಸರಪಳಿಗಳು ಅಲುಗಾಡಿದವು. ರೈಲು ಚಲಿಸಿತು. ರಾಜಂಮುಖವೂ, ಉಚ್ಚಾರಣೆ

ಯಾಗದೆ ಅವನ ತುಟಿಯ ಮೇಲೆಯೇ ನಿಂತಿದ್ದ ಮಾತುಗಳು ದೂರ ದೂರ ಸರಿದವು. ಸ್ವಾಮಿನಾಥ ದಿಕ್ಕುತ್ತೋಚದೆ “ಮಣಿ ಈ ಪುಸ್ತಕ ಕೊಡಬೇಕೋ ಅವನಿಗೆ” ಎಂದು ಕೂಗಿಕೊಂಡು, ಪುಸ್ತಕವನ್ನು ಮಣಿಯ ಕೈಗೆ ತುರುಕಿದ. ಮಣಿಯು ಪ್ಲಾಟ್‌ಫಾರಂಮೇಲೆ ರೈಲಿನ ಪಕ್ಕದಲ್ಲೇ ಓಡೋಡಿ ಹೋಗಿ, ರೈಲಿನ ಶಬ್ದವನ್ನು ಮೀರಿಸುವಂಥ ಗಂಟಲಲ್ಲಿ “ರಾಜಂ, ನಮಸ್ತೆ ಈ ಪುಸ್ತಕಾನ ನಿನಗೆ ಸ್ವಾಮಿ ಕೊಟ್ಟಿದ್ದಾನೆ ಕಾಣೋ;” ರಾಜಂ ಕೈನೀಡಿ ಪುಸ್ತಕ ತೆಗೆದುಕೊಂಡು, ಹೋಗಿ ಬರುತ್ತೇನೆಂದು ಹೇಳುವಂತೆ ಹಲವಾರು ಸಲ ಕೈಯನ್ನು ಬೀಸಿದ. ಸ್ವಾಮಿನಾಥ ಹುಚ್ಚನಂತೆ ಕೈಬೀಸಿ ಉತ್ತರ ಕೊಟ್ಟ.

ಗೋಂದು ಹಾಕಿ ಅಂಟಿಸಿದರೋ ಎಂಬಂತೆ ಸ್ವಾಮಿಯೂ ಮಣಿಯೂ ನಿಂತಲ್ಲೇ ನಿಂತು ದೂರದಲ್ಲಿ ಹೊಗೆಯನ್ನು ಕಕ್ಕುತ್ತ ಸರಿದುಹೋಗುತ್ತಿದ್ದ ರೈಲನ್ನು ನೋಡುತ್ತಿದ್ದರು. ಗಾರ್ಡ್ ಬಂಡಿಯ ಹಿಂದೆ ಇದ್ದ ಸಣ್ಣ ಕೆಂಪು ದೀಪ ಬಹಳಹೊತ್ತು ಕಾಣಿಸುತ್ತಿತ್ತು. ನಿಮಿಷ ನಿಮಿಷಕ್ಕೂ ಸಣ್ಣದಾಗುತ್ತ ಕೊನೆಗೆ ಇದ್ದಕ್ಕಿದ್ದಂತೆ ಮಾಯವಾಯಿತು. ರೈಲು ಗಡಗಡ, ಭಡಭಡ, ಧಣಧಣ, ಕಟಕಟ, ಭುಸಭುಸ, ಚುಕುಚಕ ಇವೆಲ್ಲದರ ಅರ್ಭಟವೂ ಕ್ರಮೇಣ ಕಡಿಮೆಯಾಗಿ ದೂರದಲ್ಲಿ ಯಾರೋ ನಿಟ್ಟುಸಿರು ಬಿಡುತ್ತ ಸಣ್ಣದಾಗಿ ಅಳುತ್ತಿದ್ದಾರೇನೋ ಎನ್ನುವಂತೆ ಕೇಳಿಸಹತ್ತಿತು. ಸ್ವಾಮಿನಾಥ ಹೇಳಿದ; “ಮಣಿ ಅವನು ಬುಕ್ಕು ತೋಗೊಂಡನಲ್ಲ ಸಧ್ಯ. ಮಣಿ, ನನ್ನನ್ನು ನೋಡಿ ಅವನು ಕೈಬೀಸಿದಕಾಣೋ. ನನಗೆ ಅವನು ಏನೋ ಹೇಳಬೇಕೂ ಅಂತ ಬಾಯಿ ತೆಗೆದಕಾಣೋ, ಅಷ್ಟರಲ್ಲಿ ರೈಲು ಹೊರಟುಬಿಟ್ಟಿತು. ಮಣಿ, ಅವನು ಕೈಬೀಸಿದ್ದು ನನಗೇ ಕಾಣೋ, ನನಗೇನೇ ಕಾಣೋ.....ಹೌದು ಅನ್ನೋ....”

“ಹೌದು ಕಾಣೋ ಸ್ವಾಮಿ” ಎಂದು ಮಣಿ ಒಪ್ಪಿಕೊಂಡ.

ಸ್ವಾಮಿನಾಥ ಕೂತುಕೊಂಡು ಗಟ್ಟಿಯಾಗಿ ಅಳತೊಡಗಿದ.

“ದಡ್ಡನಹಾಗಾಡಬೇಡ, ಏಳೋ” ಎಂದ ಮಣಿ.

“ನನ್ನ ವಿಷಯಾನ ಯಾವಾಗಲಾದರೂ ಜ್ಞಾಪಕ ಮಾಡಿಕೊಳ್ಳುತ್ತಾ ಧೈನೇನೋ?” ಎಂದು ಸ್ವಾಮಿ ಕಣ್ಣೀರಿನಮ ಕೇಳಿದ.

“ಖಂಡಿತವಾಗಿಯೂ” ಸ್ವಲ್ಪ ಹೊತ್ತು ತಡೆದು, “ಯೋಚನೆ ಮಾಡಬೇಡಕಾಣೋ. ನಿನ್ನ ಕೈಲಿ ಮಾತಾಡೋಕ್ಕಾಗದೆ ಹೋದರೂನೂ ಕಾಗದವನ್ನೂ ದರೂ ಬರೀತಾನೆ” ಎಂದ ಮಣಿ.

“ ಏನಂದೆ ? ನಿಜವೇ ? ”

“ ಹಾಗಂತ ಅವನೇ ಹೇಳಿದ ಕಾಣೋ ”.

“ ಆದರೆ ನನ್ನ ಅಡ್ರೆಸ್ಸೇ ಗೊತ್ತಿಲ್ಲವಲ್ಲೋ ಅವನಿಗೆ ? ”

“ಅಡ್ರೆಸ್ಸೇನೂ ಅಂತ ನನ್ನನ್ನು ಕೇಳಿದ. ನಾನು ಹೇಳಿದೆ ”.

“ಅ ಹ ಹ ಹಾ. ಎಲ್ಲ ಸುಳ್ಳು. ಸುಳ್ಳು. ಎಲ್ಲಿ ನೋಡೋಣ ಹೇಳು ನಮ್ಮ ಮನೇ ಅಡ್ರೆಸ್ಸೇನು ಅಂತ ”

“ ನೋಡು-ನೋಡು-ಅದೇನಾದರೂ ಇರಲಿ,.....ನಾನು ರಾಜಂಗೆ ಹೇಳಿದ್ದೀನಿ ಕಾಣೋ ಸ್ವಾಮಿ”

ಮಣಿ ತಮಾಷೆ ಮಾಡುತ್ತಿದ್ದಾನೋ ನಿಜಹೇಳುತ್ತಿದ್ದಾನೋ ತಿಳಿದು ಕೊಳ್ಳುವುದಕ್ಕೈದು ಸ್ವಾಮಿ ಮಣಿಯ ಮುಖವನ್ನು ದಿಟ್ಟಿಸಿ ನೋಡಿದ. ಆದರೆ—ಅವನ ಜೀವಮಾನದಲ್ಲೆ ಅದೊಂದೇ ಸಾರಿಯೋ ಏನೋ—ಮಣಿಯ ಮುಖ ಅರ್ಥಮಾಡಿಕೊಳ್ಳಲು ಅಶಕ್ಯವಾದಂಥ ಗಂಭೀರ ಮುದ್ರೆಯನ್ನು ತಾಳಿತ್ತು.
